



ಪರಮ
ವಚನ
ನಾಂಜ್ಞುಟ

ಜನಪ್ರಿಯ ಆನ್ವತಿ

ಬಿಸವಣಿನವರ ಟಿ ವಚನಸಂಪುಟ

ಸಂಪಾದಕ
ಡಾ. ಎಂ. ಎಂ. ಕಲಬುರ್ಗಿ



ಕರ್ನಾಟಕ ಸರ್ಕಾರ
ಕನ್ನಡ ಪ್ರಸಕ್ತ ಪ್ರಾಧಿಕಾರ
ಬೆಂಗಳೂರು

೧. ಬಸವಣ್ಣನವರ ವಚನಸಂಪುಟ - ಸಂ : ಡಾ. ಎಂ. ಎಂ. ಕಲಬುರ್ಗಿ
೨. ಅಲ್ಲಮಪ್ರಭುದೇವರ ವಚನಸಂಪುಟ - ಸಂ : ಡಾ. ಬಿ. ವಿ. ಮಲ್ಲಾಪುರ
೩. ಚೆನ್ನಬಸವಣ್ಣನವರ ವಚನಸಂಪುಟ - ಸಂ : ಡಾ. ಬಿ. ವಿ. ಮಲ್ಲಾಪುರ
೪. ಸಿದ್ಧಾರಮೇಶ್ವರ ವಚನಸಂಪುಟ - ಸಂ : ಡಾ. ಎಸ್. ವಿದ್ಯಾಶಂಕರ
೫. ಶಿವಶರಣೆಯರ ವಚನಸಂಪುಟ - ಸಂ : ಡಾ. ವೀರಣ್ಣ ರಾಜೂರ
೬. ಸಂಕೀರ್ಣ ವಚನಸಂಪುಟ : ಒಂದು - ಸಂ : ಡಾ. ಎಂ. ಎಂ. ಕಲಬುರ್ಗಿ
೭. ಸಂಕೀರ್ಣ ವಚನಸಂಪುಟ : ಎರಡು - ಸಂ : ಡಾ. ಎಸ್. ವಿದ್ಯಾಶಂಕರ
೮. ಸಂಕೀರ್ಣ ವಚನಸಂಪುಟ : ಮೂರು - ಸಂ : ಡಾ. ಬಿ. ಆರ್. ಹಿರೇಮಠ
೯. ಸಂಕೀರ್ಣ ವಚನಸಂಪುಟ : ನಾಲ್ಕು - ಸಂ : ಡಾ. ಬಿ. ಆರ್. ಹಿರೇಮಠ
೧೦. ಸಂಕೀರ್ಣ ವಚನಸಂಪುಟ : ಐದು - ಸಂ : ಡಾ. ವೀರಣ್ಣ ರಾಜೂರ
೧೧. ಸಂಕೀರ್ಣ ವಚನಸಂಪುಟ : ಆರು - ಸಂ : ಎಸ್. ಶಿವಣ್ಣ
೧೨. ಸಂಕೀರ್ಣ ವಚನಸಂಪುಟ : ಏಳು - ಸಂ : ಡಾ. ವೀರಣ್ಣ ರಾಜೂರ
೧೩. ಸಂಕೀರ್ಣ ವಚನಸಂಪುಟ : ಎಂಟು - ಸಂ : ಡಾ. ವೀರಣ್ಣ ರಾಜೂರ
೧೪. ಸಂಕೀರ್ಣ ವಚನಸಂಪುಟ : ಒಂಬತ್ತು - ಸಂ : ಡಾ. ವೀರಣ್ಣ ರಾಜೂರ
೧೫. ವಚನ ಪರಿಭಾಷಾಕೋಶ - ಸಂ : ಡಾ. ಎನ್. ಜಿ. ಮಹಾದೇವಪ್ಪ

ಬಸವಣ್ಣನವರ ವಚನಸಂಪುಟ

ಸಂಪಾದಕ

ಡಾ. ಎಂ. ಎಂ. ಕಲಬುರ್ಗಿ

ವಿಶ್ರಾಂತ ಕುಲಪತಿಗಳು, ಕನ್ನಡ ವಿಶ್ವವಿದ್ಯಾಲಯ, ಹಂಪಿ



ಕರ್ನಾಟಕ ಸರ್ಕಾರ

ಕನ್ನಡ ಪುಸ್ತಕ ಪ್ರಾಧಿಕಾರ

ಬೆಂಗಳೂರು

BASAVANNANAVARA VACHANASAMPUTA : Complete Vachanas of Shree Basavanna, Ed. by Dr. M. M. Kalburgi, Ex-Vice Chancellor, Kannada University, Hampi and Published by The Administrative Officer, Kannada Pusthaka Pradhikara (Kannada Book Authority), Pampa Mahakavi Road, Chamarajpet, Bangalore - 560 018

ISBN : 81-7713-098-6

Pp. xxxviii + 436

ಹಕ್ಕುಗಳನ್ನು ಕಾಯ್ದಿರಿಸಿದೆ

ಪ್ರಥಮ ಮುದ್ರಣ : ೧೯೯೩

ದ್ವಿತೀಯ ಪರಿಷ್ಕೃತ ಮುದ್ರಣ : ೨೦೦೧

ಪ್ರತಿ : ಐದು ಸಾವಿರ

ಬೆಲೆ : ರೂ. ೮೫೦/-

(೧೫ ಸಂಪುಟಗಳ ಸೆಟ್)

ಅಕ್ಷರ ಜೋಡಣೆ :

ಮನೋಹರ ಮುದ್ರಣಾಲಯ, ಧಾರವಾಡ

ಮುದ್ರಣ :

ಆದಿತ್ಯ ಪ್ರಿಂಟರ್ಸ್

೨೯, ೧ನೇ 'ಬಿ' ಮುಖ್ಯರಸ್ತೆ

ಸುಧಾಮನಗರ, ಲಾಲ್‌ಬಾಗ್ ರಸ್ತೆ

ಬೆಂಗಳೂರು - ೫೬೦ ೦೨೭

ದೂರವಾಣಿ : ೨೨೭೫೭೧೨

ಸಮಗ್ರ ವಚನಸಾಹಿತ್ಯದ ಜನಪ್ರಿಯ ಆವೃತ್ತಿ ಪ್ರಕಟನ ಯೋಜನೆ



ಸಂಪಾದಕ ಮಂಡಳಿ

ಪ್ರಧಾನ ಸಂಪಾದಕರು

ಡಾ. ಎಂ. ಎಂ. ಕಲಬುರ್ಗಿ

ವಿಶ್ರಾಂತ ಕುಲಪತಿಗಳು, ಕನ್ನಡ ವಿಶ್ವವಿದ್ಯಾಲಯ, ಹಂಪಿ



ಸದಸ್ಯರು

ಡಾ. ಎಂ. ಚಿದಾನಂದಮೂರ್ತಿ

ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು

ಡಾ. ಸಿ. ಪಿ. ಕೃಷ್ಣಕುಮಾರ

ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ಮೈಸೂರು ವಿಶ್ವವಿದ್ಯಾಲಯ, ಮೈಸೂರು

ಡಾ. ಎಸ್. ವಿದ್ಯಾಶಂಕರ

ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು

ಎಸ್. ಶಿವಣ್ಣ

ವಿಶ್ರಾಂತ ಸಂಪಾದಕರು, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು

ಕೆ. ಸಿ. ರಾಮಮೂರ್ತಿ

ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು



ಮುನ್ನುಡಿ

ಎಸ್. ಎಂ. ಕೃಷ್ಣ
ಮುಖ್ಯಮಂತ್ರಿಗಳು

ಕನ್ನಡನಾಡಿನ ಪ್ರಥಮ ಪ್ರಜಾಸಾಹಿತ್ಯವಾಗಿರುವ ವಚನವಾಚ್ಯಯ ನಮ್ಮ ಪರಂಪರೆಯ ಅಪೂರ್ವ ಸಾಂಸ್ಕೃತಿಕ ಆಸ್ತಿಯೆನಿಸಿದೆ. ಅನೇಕ ಜನ ವಿದ್ವಾಂಸರು, ಅನೇಕ ಸಂಸ್ಥೆಗಳು ಈ ಸಾಹಿತ್ಯವನ್ನು ಬೆಳಕಿಗೆ ತರಲು ಕಳೆದ ನೂರು ವರ್ಷಗಳಿಂದ ದುಡಿಯುತ್ತ ಬಂದುದು, ಇದರ ವ್ಯಾಪಕತೆಯ ದ್ಯೋತಕವಾಗಿದೆ. ಹೀಗೆ ಪ್ರಕಟವಾಗಿದ್ದ ಮತ್ತು ಅಪ್ರಕಟಿತ ಸ್ಥಿತಿಯಲ್ಲಿದ್ದ ಈ ಸಾಹಿತ್ಯದ ದ್ವಿತೀಯ ಆವೃತ್ತಿಯನ್ನು ವಚನ ಪರಿಭಾಷಾಕೋಶವೂ ಒಳಗೊಂಡಂತೆ ೧೫ ಸಂಪುಟಗಳ ಮೂಲಕ ಕರ್ನಾಟಕ ಸರ್ಕಾರ ಹೊರತರುತ್ತಿರುವುದು, ನಮ್ಮ ಸಾಹಿತ್ಯ ಪ್ರಕಟಣೆಯ ಇತಿಹಾಸದಲ್ಲಿ ಒಂದು ಗಣ್ಯ ಸಾಧನೆಯೆಂದೇ ಹೇಳಬೇಕು. ಈ ಪ್ರಜಾಸಾಹಿತ್ಯವನ್ನು ಪ್ರಜೆಗಳಿಗೆ ಮುಟ್ಟಿಸುವುದು ತನ್ನ ಕರ್ತವ್ಯವೆಂದು ಭಾವಿಸಿ, ಕರ್ನಾಟಕದ ಪ್ರಜಾಸರ್ಕಾರ ಈ ಕೆಲಸವನ್ನು ಪೂರೈಸಿದೆ.

ವಚನಸಾಹಿತ್ಯಕ್ಕೆ ನಮ್ಮ ನಾಡಿನಲ್ಲಿ ಸುಮಾರು ೮೦೦ ವರ್ಷಗಳ ಇತಿಹಾಸವಿದೆ. ಈವರೆಗೆ ಬಸವಯುಗದ ಬರವಣಿಗೆಯನ್ನು ಹೊರತರಲು ವಿದ್ವಾಂಸರು ಹೆಚ್ಚು ಗಮನ ಕೊಟ್ಟಿದ್ದರು. ಈ ಯೋಜನೆ ಅದನ್ನೂ ಒಳಗೊಂಡು, ಬಸವೋತ್ತರ ಯುಗದ ಮೇಲೆಯೂ ಒತ್ತುಕೊಟ್ಟು ವಿಶೇಷವೆನಿಸಿದೆ. ಇದರಿಂದಾಗಿ ಈ ಯೋಜನೆಗೆ “ಒಂದು ಸಾಹಿತ್ಯ ಪ್ರಕಾರದ ಪ್ರಕಟಣೆ” ಎಂಬ ಕೀರ್ತಿ ಸಲ್ಲುತ್ತದೆ.

ವಚನವೆಂಬುದು ಚಳುವಳಿ ಸಾಹಿತ್ಯಪ್ರಕಾರವಾಗಿದೆ. ಆತ್ಮಕಲ್ಯಾಣದೊಂದಿಗೆ ಸಮಾಜಕಲ್ಯಾಣವನ್ನೂ ಕಾರ್ಯಗತಗೊಳಿಸಲು ಹೋರಾಡಿ ಮಡಿದ ಹುತಾತ್ಮರ ಸಾಹಿತ್ಯವಿದು. ರಾಜಸತ್ತೆ, ಪುರೋಹಿತಸತ್ತೆ, ಪುರುಷಸತ್ತೆಗಳೆಂಬ ಪ್ರತಿಗಾಮಿ ಸತ್ತೆಗಳ ವಿರುದ್ಧ, ಕರ್ನಾಟಕದ ಎಲ್ಲ ಸಮಾಜದ ಜನರು ನಡೆಸಿದ ಹೋರಾಟದ ಉಪನಿಷ್ಪತ್ತಿಯಾದ ಈ ಸಾಹಿತ್ಯದಲ್ಲಿ ಜೀವಪರಧ್ವನಿಗಳು ದಟ್ಟವಾಗಿ ಕೇಳಿಸುತ್ತವೆ. ಪ್ರಾಚೀನ ಕರ್ನಾಟಕದ ಬೌದ್ಧಿಕ ಶ್ರಮದ ವಿದ್ವತ್ ಜನತಾಸಾಹಿತ್ಯಕ್ಕಿಂತ ದೈಹಿಕ ಶ್ರಮದ ಜನತಾಸಾಹಿತ್ಯ ಹೇಗೆ ಭಿನ್ನವಾಗಿದೆಯೆಂಬುದನ್ನು ಕಾಣಬೇಕಾದರೆ ನಾವು ಈ ಸಾಹಿತ್ಯಕ್ಕೆ ಮೊರೆಹೋಗಬೇಕು.

“ವಿಪ್ರ ಮೊದಲು ಅಂತ್ಯಜ ಕಡೆಯಾಗಿ” ಸಮಾಜದ ಎಲ್ಲ ವರ್ಗದ ಸ್ತ್ರೀ-ಪುರುಷರ ಸಂಕೀರ್ಣ ಧ್ವನಿಗಳು ಇದರಲ್ಲಿ ತುಂಬ ಕಲಾತ್ಮಕವಾಗಿ

ಎರಕಗೊಂಡಿವೆ. ಹೀಗಾಗಿ ಸಮಗ್ರ ಕರ್ನಾಟಕದ ಪ್ರಾತಿನಿಧಿಕ ಧ್ವನಿಯೆನಿಸಿದ ಈ ಸಾಹಿತ್ಯದ ಪ್ರಕಟನೆಯು ತನ್ನ ಕರ್ತವ್ಯದ ಭಾಗವೆಂದು ಭಾವಿಸಿರುವ ಕರ್ನಾಟಕ ಸರ್ಕಾರ, ಅದನ್ನು ಸುಲಭ ಬೆಲೆಯಲ್ಲಿ ಜನತೆಗೆ ನೀಡುತ್ತಿದೆ.

ಈ ಯೋಜನೆಯ ನೇತೃತ್ವ ವಹಿಸಿ ದುಡಿದ ಡಾ. ಎಂ. ಎಂ. ಕಲಬುರ್ಗಿ ಅವರ ಶ್ರದ್ಧೆಯನ್ನು, ಸಂಪಾದಕ ಮಂಡಳಿಯ ಮಾರ್ಗದರ್ಶನವನ್ನು, ಸಂಪಾದಕರ ಶ್ರಮವನ್ನು ಸ್ಮರಿಸುತ್ತ, ಈ ಐತಿಹಾಸಿಕ ಪ್ರಕಟನೆಯ ಪರಿಷ್ಕೃತ ದ್ವಿತೀಯ ಆವೃತ್ತಿ ಸಂಪುಟಗಳನ್ನು ಕನ್ನಡ ಜನತೆಗೆ ಅರ್ಪಿಸುತ್ತೇನೆ.





ಬಿನ್ನಹ

ರಾಣಿ ಸತೀಶ್

ಕನ್ನಡ ಮತ್ತು ಸಂಸ್ಕೃತಿ ಸಚಿವರು

ಸಾಹಿತ್ಯಕ್ಕೆ ಸಾಹಿತ್ಯ, ಶಾಸ್ತ್ರಕ್ಕೆ ಶಾಸ್ತ್ರವಾಗಿರುವ ವಚನವಾಙ್ಮಯ ನಮ್ಮ ಪರಂಪರೆಯ ಅಪೂರ್ವ ಸೃಷ್ಟಿಯಾಗಿದೆ; ಅತ್ಯಪೂರ್ವ ಆಸ್ತಿಯೆನಿಸಿದೆ. ಪಂಡಿತರ ಮಾರ್ಗಸಾಹಿತ್ಯಕ್ಕೆ ಪ್ರತಿಯಾಗಿ ಸಾಮಾನ್ಯರ ಈ ದೇಶೀಸಾಹಿತ್ಯ ಹೊರಹೊಮ್ಮಿದ್ದು ೧೨ನೆಯ ಶತಮಾನದಲ್ಲಿ; ಕಲಚುರಿಗಳ ರಾಜಧಾನಿಯಾಗಿದ್ದ ಕಲ್ಯಾಣದಲ್ಲಿ; ಬಸವಾದಿ ಶರಣರ ಚಳುವಳಿಯಲ್ಲಿ.

ಮೂಲತಃ ಭಾರತೀಯರದು ಆತ್ಮ ಪರಮಾತ್ಮನಾಗಬೇಕೆಂಬ ವ್ಯಕ್ತಿಕೇಂದ್ರಿತ ಸಿದ್ಧಾಂತ. ಶರಣರು ಇದನ್ನು ಸಮಾಜಕೇಂದ್ರಿತ ಸಿದ್ಧಾಂತಕ್ಕೆ ವಿಸ್ತರಿಸಿದರು. ಹೀಗಾಗಿ ವ್ಯಕ್ತಿ ಕಲ್ಯಾಣದ ಜೊತೆ ಸಮಾಜಕಲ್ಯಾಣವೂ ಈ ಚಳುವಳಿಯ ಮುಖ್ಯ ಲಕ್ಷಣವೆನಿಸಿತು. ಸಾಹಿತ್ಯ ಸಾಹಿತ್ಯಕ್ಕಾಗಿ ಅಲ್ಲ, ವ್ಯಕ್ತಿ ಪರಿವರ್ತನೆಗಾಗಿ, ಸಮಾಜ ಪರಿವರ್ತನೆಗಾಗಿಯೆಂಬ ಸಿದ್ಧಾಂತ ಇಲ್ಲಿ ಅರ್ಥ ಪಡೆಯಿತು.

೧೨ನೆಯ ಶತಮಾನದ ಹೊತ್ತಿಗೆ, ಶೂದ್ರಜೀವ ದೇವನಾಗಲಾರನೆಂಬ ಸಿದ್ಧಾಂತ ಸ್ಥಾಪಿತವಾಗಿದ್ದಿತು. ಸಮಾಜದಲ್ಲಿ ಪುರುಷ-ಸ್ತ್ರೀ, ಪ್ರಭು-ಪ್ರಜೆ, ಬ್ರಾಹ್ಮಣ-ಶೂದ್ರರಲ್ಲಿ ಸಮಾನತೆ ಸಾಧ್ಯವಿಲ್ಲವೆಂಬ ಭೇದಸಂಸ್ಕೃತಿಯೂ ನಿರ್ಮಾಣವಾಗಿದ್ದಿತು. ಈಗ, ಶೂದ್ರನಿಗೂ ದೇವರಾಗುವ ಅರ್ಹತೆಯಿದೆ; ಸ್ತ್ರೀಗೆ ಪುರುಷನಷ್ಟು - ಪ್ರಜೆಗೆ ಪ್ರಭುವಿನಷ್ಟು - ಶೂದ್ರನಿಗೆ ಬ್ರಾಹ್ಮಣನಷ್ಟು ಅಧಿಕಾರವಿದೆಯೆಂದು ಶರಣರು ವಾದಿಸಿದರು. ಇದರ ಫಲವಾಗಿ, ಹೊಸ ಸಮಾಜವೊಂದು ಸೃಷ್ಟಿಯಾಯಿತು. ಇದರಿಂದಾಗಿ ಎಲ್ಲರೂ ಸ್ವತಂತ್ರರು, ಎಲ್ಲರೂ ಸಮಾನರು, ಎಲ್ಲರೂ ಸಹೋದರರೆಂಬ ತತ್ವ ಅನುಷ್ಠಾನಕ್ಕೆ ಬಂದಿತು. ಇದರ ಮುಂದುವರಿಕೆಯೆಂಬಂತೆ ಎಲ್ಲರೂ ದುಡಿಯಬೇಕು ಎಂಬ ಕಾಯಕತತ್ವ, ಎಲ್ಲರೂ ಹಂಚಿಕೊಂಡು ಉಣ್ಣಬೇಕು ಎಂಬ ದಾಸೋಹತತ್ವಗಳು ಆಕಾರ ಪಡೆದವು.

ಹೊಸ ಸಮಾಜದ ಈ ಎಲ್ಲ ನೆಲೆಗಳನ್ನು ಗುರಿಯಿಟ್ಟು ಆಡಿದ ಶರಣರ ಮಾತು ವಚನವೆಂಬ ಸಾಹಿತ್ಯಪ್ರಕಾರವಾಗಿ ಮೂಡಿತು. ವರ್ಗಭೇದ, ವರ್ಣಭೇದ, ಲಿಂಗಭೇದವೆನ್ನದೆ ಎಲ್ಲ ಜನವರ್ಗದವರ ಸಾವಿರ ಸಾವಿರ ವಚನಗಳು ಈ ಕಾಲದಲ್ಲಿ ಸೃಷ್ಟಿಯಾದವು. ಆದರೆ ಒಮ್ಮೆಲೇ ತಲೆದೋರಿದ ಕಲ್ಯಾಣ ಕ್ರಾಂತಿಯಿಂದಾಗಿ ಈ ಸಾಹಿತ್ಯ ನಾಡಿನ ತುಂಬ ಹರಿದು ಹಂಚಿಹೋಯಿತು.

ಓಗೇ ಹಂಚಿಹೋಗಿದ್ದ ಈ ಸಾಹಿತ್ಯವನ್ನು ೧೫-೧೬ನೆಯ ಶತಮಾನಗಳಲ್ಲಿ

ಶೋಧಿಸುವ, ಸಂಪಾದಿಸುವ ಪ್ರಯತ್ನ ನಡೆದು, ನೂರಾರು ಸಂಪಾದನ ಕೃತಿಗಳು ಹುಟ್ಟಿ ಬಂದು, ವಚನಸಾಹಿತ್ಯ ವೀರಶೈವ ಮಠಗಳಲ್ಲಿ ತಕ್ಕ ಮಟ್ಟಿಗೆ ರಕ್ಷಿಸಲ್ಪಟ್ಟಿತು. ದುರ್ದೈವದ ಸಂಗತಿಯೆಂದರೆ ಮಠಗಳಲ್ಲಿ ಪ್ರವೇಶ ಪಡೆದ ಸಂಸ್ಕೃತ ಭಾಷೆಯಿಂದಾಗಿ ಕನ್ನಡ ಭಾಷೆಯ ಈ ವಚನಗಳು ಅಲ್ಲಿ ಮೂಲೆ ಸೇರಿದವು.

ಹೀಗೆ ಮೂಲೆಗುಂಪಾಗಿದ್ದ ವಚನಸಾಹಿತ್ಯವು ೨೦ನೆಯ ಶತಮಾನದಲ್ಲಿ ಅನೇಕ ಜನ ವಿದ್ವಾಂಸರ, ಹತ್ತಾರು ಸಂಸ್ಥೆಗಳ ಪ್ರಯತ್ನದ ಫಲವಾಗಿ ಪ್ರಕಟಣೆಗೊಳ್ಳುತ್ತ ಬಂದಿತು. ಈಗ ೧೨ನೆಯ ಶತಮಾನದ ಶರಣಸಾಹಿತ್ಯ ಪ್ರಕಟನೆಗೆ ಒತ್ತುಬಿದ್ದರೂ ಅದು ಬಿಡಿಬಿಡಿಯಾಗಿ ಪ್ರಕಟಣೆಗೊಂಡಿತು. ಆ ತರುವಾಯದ ಶರಣ ಸಾಹಿತ್ಯವಂತೂ ಉಪೇಕ್ಷೆಗೆ ಗುರಿಯಾಯಿತು. ಈ ಎರಡೂ ಕೊರತೆಗಳನ್ನು ನೀಗಿಸುವ ಉದ್ದೇಶದಿಂದ ಎಲ್ಲ ಶರಣರ ಎಲ್ಲ ವಚನಗಳನ್ನು ಸಂಪುಟ ಶ್ರೇಣಿಯಲ್ಲಿ ಪ್ರಕಟಿಸಲು ಕರ್ನಾಟಕ ಸರ್ಕಾರ “ಸಮಗ್ರ ವಚನಸಾಹಿತ್ಯದ ಜನಪ್ರಿಯ ಆವೃತ್ತಿ ಪ್ರಕಟನ ಯೋಜನೆ”ಯನ್ನು ಕೈಗೆತ್ತಿಕೊಂಡಿತು.

ಡಾ. ಎಂ. ಎಂ. ಕಲಬುರ್ಗಿಯವರ ಪ್ರಧಾನ ಸಂಪಾದಕತ್ವದಲ್ಲಿ ವ್ಯಾಪಕ ಕಾರ್ಯ ನಡೆದು, ೨೦ ಸಾವಿರ ವಚನ, ೧೦ ಸಾವಿರ ಪುಟಗಳನ್ನೊಳಗೊಂಡ ೧೫ ಸಂಪುಟಗಳು ೧೯೯೩ರಲ್ಲಿ ಬೆಳಕು ಕಂಡವು. ಆಶ್ಚರ್ಯದ ಸಂಗತಿಯೆಂದರೆ ಇದರ ೫ ಸಾವಿರ ಪ್ರತಿಗಳು ಒಂದೇ ವರ್ಷದಲ್ಲಿ ಮಾರಾಟವಾಗಿ, ಜನರಿಂದ ಬೇಡಿಕೆ ಹೆಚ್ಚುತ್ತ ನಡೆಯಿತು. ಇದನ್ನು ಪೂರೈಸುವ ದಿಕ್ಕಿನಲ್ಲಿ ಪರಿಷ್ಕೃತ ದ್ವಿತೀಯ ಆವೃತ್ತಿ ಈಗ ಹೊರಬರುತ್ತಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆಯಾಗಿ ಕನ್ನಡದ ಈ ಅಪೂರ್ವ ಆಸ್ತಿಯನ್ನು ಕನ್ನಡ ಜನತೆಗೆ ಅರ್ಪಿಸುತ್ತೇನೆ.





ನಿರ್ದೇಶಕರ ಮಾತು

ಕೆ. ಸಿ. ರಾಮಮೂರ್ತಿ

ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ

ವಚನಸಾಹಿತ್ಯ, ಕರ್ನಾಟಕದ ಬಹುದೊಡ್ಡ ಸಾಂಸ್ಕೃತಿಕ ಸಂಪತ್ತು. ಪ್ರಾಚೀನ ಕರ್ನಾಟಕದ ಜನಸಾಮಾನ್ಯರ ಧ್ವನಿಯಾಗಿರುವ ಇದನ್ನು ಪ್ರಕಟಿಸುವುದು, ಪ್ರಸಾರ ಮಾಡುವುದು ಜನತಂತ್ರ ಸರ್ಕಾರದ ಮುಖ್ಯ ಕರ್ತವ್ಯವಾಗಿದೆ.

ಭಾರತದಲ್ಲಿ ಆತ್ಮೋದ್ಧಾರದ ಬಗ್ಗೆ ಉದಾತ್ತ ತತ್ವಗಳನ್ನು ಪ್ರತಿಪಾದಿಸುತ್ತ ಬಂದಿದ್ದರೂ ಸಮಾಜೋದ್ಧಾರದ ಬಗ್ಗೆ ಉಪೇಕ್ಷೆ ಬೆಳೆದು, ಅಲ್ಲಿ ಶೋಷಣೆ ವರ್ಧಿಸುತ್ತ ಬಂದುದು ನಮ್ಮ ಇತಿಹಾಸದ ಒಂದು ವಿಪರ್ಯಾಸವೇ ಸರಿ. ೧೨ನೆಯ ಶತಮಾನದಲ್ಲಿ ಉಲ್ಬಣಗೊಂಡಿದ್ದ ಈ ವಿಷಮ ಪರಿಸ್ಥಿತಿಯನ್ನು ನಾಶಗೊಳಿಸಿ, ಸಮಸ್ಥಿತಿಯನ್ನು ಸಮಾಜದಲ್ಲಿ ತರಲು ಹೋರಾಡಿದವರು, ಕಲ್ಯಾಣದ ಶರಣರು. ಈ ಕಾರ್ಯಕ್ಕಾಗಿ ಅವರು ಕೈಕೊಡ ಜನಪರ ಆಂದೋಲನ ನಮ್ಮ ದೇಶದ ಇತಿಹಾಸದಲ್ಲಿಯೇ ಒಂದು ವಿಶಿಷ್ಟ ಘಟನೆಯಾಗಿದೆ.

ಭಾರತದಲ್ಲಿ ರಾಜಸತ್ತೆಯ ಸ್ಥಾಪನೆಗಾಗಿ ರಾಜರು, ಮತಸತ್ತೆಯ ಸ್ಥಾಪನೆಗಾಗಿ ಧರ್ಮಗಳು ಪರಸ್ಪರ ಸಂಘರ್ಷಕ್ಕಿಳಿದು ಸರ್ವಶ್ರುತ. ಆದರೆ ಸಾಮಾಜಿಕ ನ್ಯಾಯದ ಸ್ಥಾಪನೆಗಾಗಿ ಈ ರಾಜಸತ್ತೆ, ಮತಸತ್ತೆಗಳ ವಿರುದ್ಧ ಸಮಾಜದ ವಿವಿಧ ಸ್ತರಗಳ ಜನತೆ, ಅದರಲ್ಲಿಯೂ ದೀನರು-ದಲಿತರು-ಮಹಿಳೆಯರು ಬೀದಿಗಳಿಗಿಳಿದು ನಡೆಸಿದ ಈ ಆಂದೋಲನ, ಇಪ್ಪತ್ತನೆಯ ಶತಮಾನವೂ ಆಶ್ಚರ್ಯಪಡುವ ಸಂಗತಿಯಾಗಿದೆ.

ಅಂದಿನ ಸನ್ನಿವೇಶಕ್ಕೆ ಅನುಗುಣವಾಗಿ ಧಾರ್ಮಿಕ ಕ್ಷೇತ್ರದಲ್ಲಿ ಅಂಕುರಿಸಿದ ಈ ಆಂದೋಲನ, ಸಾಮಾಜಿಕ ಕ್ಷೇತ್ರವನ್ನೂ ಆವರಿಸಿದ ಕಾರಣ, ಇದನ್ನು 'ಸಮಾಜೋ ಧಾರ್ಮಿಕ' ಆಂದೋಲನವೆಂದು ಗುರುತಿಸಲಾಗುತ್ತದೆ. ಸಮಾಜವೆನ್ನುವುದು ಸಂಕೀರ್ಣ ವ್ಯವಸ್ಥೆ. ಅದರ ಎಲ್ಲ ಸ್ತರಗಳನ್ನೂ ಎಲ್ಲ ಮಗ್ಗಲುಗಳನ್ನೂ ಬದಲಿಸಲು ಮಾಡಿದ ಪ್ರಯತ್ನವಾಗಿರುವುದರಿಂದ ಇದು ಒಂದು "ಸಮಗ್ರ ಆಂದೋಲನ"ವಾಗಿದೆ. ಈ ಆಂದೋಲನದ ನೇರ ಧ್ವನಿ, ವಚನಸಾಹಿತ್ಯ.

ಹನ್ನೆರಡನೆಯ ಶತಮಾನದಲ್ಲಿ ಬಸವಣ್ಣನಿಂದಾಗಿ ವ್ಯಕ್ತಿ ಸ್ವಾತಂತ್ರ್ಯ ಪಡೆದ ಜನವರ್ಗವು ವ್ಯಕ್ತಪಡಿಸಿದ ಅಭಿಪ್ರಾಯ ಸ್ವಾತಂತ್ರ್ಯದ ಫಲ, ಈ ಸಾಹಿತ್ಯ. ಹೀಗಾಗಿ ಇಲ್ಲಿ ಆತ್ಮವಿಮರ್ಶೆಯಷ್ಟೇ ವಿಪುಲವಾಗಿ ಸಮಾಜವಿಮರ್ಶೆಯನ್ನೂ ಕಾಣಬಹುದಾಗಿದೆ. ಅದರಲ್ಲಿಯೂ ವರ್ಣಭೇದ ನಿರಾಕರಣೆ, ವರ್ಗಭೇದ

ನಿರಾಕರಣೆ, ಲಿಂಗಭೇದ ನಿರಾಕರಣೆಗಳಂಥ ವಿಚಾರಗಳು ಸ್ಫೋಟಗೊಂಡುದು ಲಕ್ಷಿಸತಕ್ಕ ಸಂಗತಿಯಾಗಿದೆ. ಇಲ್ಲಿ ಪುರುಷರಷ್ಟೇ ಪ್ರಧಾನವಾಗಿ ಮಹಿಳೆಯರೂ, ಕುಲಜರಷ್ಟೇ ಪ್ರಧಾನವಾಗಿ ಅಂತ್ಯಜರೂ, ಪ್ರಭುಗಳಷ್ಟೇ ಪ್ರಧಾನವಾಗಿ ಪ್ರಜೆಗಳೂ ಬಾಳಿದುದು, ಬರೆದುದು ಬಹುಶಃ ಜಗತ್ತಿನ ಇತಿಹಾಸದಲ್ಲಿಯೇ ಏಕೈಕ ಉದಾಹರಣೆಯಾಗಿದೆ. ಇಂಥ ವಿಚಾರಶೀಲರ ಅಂದರೆ ಇವರ ತತ್ವ-ಸಾಹಿತ್ಯಗಳ ಉತ್ತರಾಧಿಕಾರಿಗಳಾದುದು ನಮ್ಮ ಭಾಗ್ಯ; ಇವರ ಸಾಹಿತ್ಯಸಂಪತ್ತನ್ನು ರಕ್ಷಿಸುವುದು, ಪ್ರಸಾರಮಾಡುವುದು ನಮ್ಮ ಕರ್ತವ್ಯ. ಈ ಕರ್ತವ್ಯದ ಭಾಗವಾಗಿ “ಸಮಗ್ರ ವಚನಸಾಹಿತ್ಯದ ಜನಪ್ರಿಯ ಆವೃತ್ತಿ ಪ್ರಕಟನ ಯೋಜನೆ”ಯನ್ನು ಕರ್ನಾಟಕ ಸರ್ಕಾರ ಕೈಗೆತ್ತಿಕೊಂಡಿತು.

ಈವರೆಗೆ ವಚನಸಾಹಿತ್ಯ ಬಿಡಿಬಿಡಿಯಾಗಿ ಭಾಗಶಃ ಪ್ರಕಟವಾಗಿದ್ದಿತು, ಕೆಲವು ಭಾಗ ಅಪ್ರಕಟಿತ ಸ್ಥಿತಿಯಲ್ಲಿ ಉಳಿದಿದ್ದಿತು. ಇದೆಲ್ಲವನ್ನು ಕ್ರೋಢೀಕರಿಸಿ, ಪರಿಷ್ಕರಿಸಿ ಪ್ರಕಟಿಸುವುದು ಶ್ರಮದ ಕೆಲಸ. ಡಾ. ಎಂ. ಎಂ. ಕಲಬುರ್ಗಿಯವರ ಪ್ರಧಾನ ಸಂಪಾದಕತ್ವದಲ್ಲಿ, ಅನೇಕ ಜನ ವಿದ್ವಾಂಸರ ಮತ್ತು ಸಂಪಾದಕ ಮಂಡಳಿ ಸದಸ್ಯರ ಸಂಯುಕ್ತ ಪರಿಶ್ರಮದಿಂದ ಈ ಬೃಹತ್ ಯೋಜನೆ ಪೂರ್ತಿಗೊಂಡುದು ಸಂತೋಷದ ಸಂಗತಿ. ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಆಶ್ರಯದಲ್ಲಿ ಅಸ್ತಿತ್ವಕ್ಕೆ ಬಂದು, ನಿರ್ದಿಷ್ಟ ಅವಧಿಯಲ್ಲಿ ಪೂರ್ಣಗೊಂಡ ಈ ಐತಿಹಾಸಿಕ ಯೋಜನೆಗಾಗಿ ಸಂಬಂಧಪಟ್ಟ ಎಲ್ಲ ವಿದ್ವಾಂಸರನ್ನು ಅಭಿನಂದಿಸುತ್ತೇನೆ. ಕನ್ನಡ ಪುಸ್ತಕ ಪ್ರಾಧಿಕಾರದ ಮೂಲಕ ಪ್ರಕಟವಾಗುತ್ತಿರುವ ಈ ಪರಿಷ್ಕೃತ ದ್ವಿತೀಯ ಆವೃತ್ತಿ ಸಂಪುಟಗಳನ್ನು ಕನ್ನಡ ಜನತೆಗೆ ಅರ್ಪಿಸುತ್ತೇನೆ.





ಪ್ರಕಾಶಕರ ಮಾತು

ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ

ಅಧ್ಯಕ್ಷರು, ಕನ್ನಡ ಪುಸ್ತಕ ಪ್ರಾಧಿಕಾರ

ಸಮಗ್ರ ವಚನ ಸಂಪುಟಗಳ ಪರಿಷ್ಕೃತ ಆವೃತ್ತಿ ಪ್ರಕಟಣೆ ಕರ್ನಾಟಕ ಸಾಂಸ್ಕೃತಿಕ ಇತಿಹಾಸದಲ್ಲಿ ನಡೆದಿರುವ ಒಂದು ದಿವ್ಯಘಟನೆ. ವಚನಸಾಹಿತ್ಯದ ಪ್ರಕಟಣೆಗೆ ಸುಮಾರು ಎಂಬತ್ತು ವರ್ಷಗಳ ಇತಿಹಾಸವಿದೆ. ವಚನಪಿತಾಮಹ ಶ್ರೀ ಫ. ಗು. ಹಳಕಟ್ಟಿ ಅವರಿಂದ ಪ್ರಕಟಣೆಯ ದಿವ್ಯಘಟನೆ ಆರಂಭಗೊಂಡಿತು. ಇದೀಗ ಡಾ. ಎಂ. ಎಂ. ಕಲಬುರ್ಗಿಯವರ ಪ್ರಧಾನ ಸಂಪಾದಕತ್ವದ ಮೂಲಕ ಸಹಸ್ರಮಾನದ ಸೂರ್ಯೋದಯದ ವೇಳೆಗೆ ಇದು ಒಂದು ಪೂರ್ಣ ಘಟ್ಟಕ್ಕೆ ಬಂದಿದೆ. ಶರಣ ಸಾಹಿತ್ಯದ ಪ್ರಕಟಣೆಯ ಇತಿಹಾಸದಲ್ಲಿ ಇದು ಚಾರಿತ್ರಿಕ ಘಟನೆಯೇ ಸರಿ. ಈ ನಡುವೆ ವಚನಸಾಹಿತ್ಯದ ಸಹಸ್ರಾರು ಬಿಡಿ ಪ್ರಕಟಣೆಗಳು ಹೊರಬಂದಿವೆ. ವಿಶ್ವವಿದ್ಯಾಲಯಗಳು, ಖಾಸಗಿ ಸಂಸ್ಥೆಗಳು, ಮಠಗಳು, ಶಿಕ್ಷಣ ಕೇಂದ್ರಗಳು, ಖಾಸಗಿ ಪ್ರಕಾಶಕರು, ಆಸಕ್ತ ಲೇಖಕರು ಬಿಡಿಬಿಡಿಯಾಗಿ ವಚನಸಾಹಿತ್ಯದ ಪ್ರಕಟಣೆಗಳನ್ನು ಹೊರತಂದಿದ್ದಾರೆ. ನಾವು ಪ್ರೀತಿಯಿಂದ ಇವರನ್ನೆಲ್ಲ ಈ ಹೊತ್ತಿನಲ್ಲಿ ನೆನೆಯುವುದು, ಆ ಪಾತ್ರಾಸ್ಮರಣೀಯರ ಹಾದಿಯಲ್ಲಿ ಮುನ್ನಡೆಯುವುದು ನಮ್ಮ ಸಾಂಸ್ಕೃತಿಕ ಕರ್ತವ್ಯ.

ಸಮಗ್ರ ವಚನ ಸಂಪುಟಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ೧೯೯೩ರಲ್ಲಿ ಪ್ರಕಟಗೊಂಡಿದ್ದವು. ಆ ಸಂಪುಟಗಳು ಪ್ರಕಟವಾದ ವರ್ಷವೇ ಕನ್ನಡಿಗರ ಮನೆಯನ್ನು ಸೇರಿಕೊಂಡವು. ಆದರೆ, ಸಂಪುಟಗಳ ಬೇಡಿಕೆ ಮಹಾಜನರಿಂದ ಇದ್ದೇ ಇತ್ತು. ಅನಂತರ ಕರ್ನಾಟಕ ಸರ್ಕಾರ ಪರಿಷ್ಕೃತ ಆವೃತ್ತಿಗೆ ತಾತ್ವಿಕ ಒಪ್ಪಿಗೆ ನೀಡಿತು. ಹೀಗೆ ಒಪ್ಪಿಗೆ ನೀಡಿದ ಸಂಸ್ಕೃತಿ ಸಂಪನ್ನರೂ ಮುಖ್ಯಮಂತ್ರಿಗಳೂ ಆದ ಸನ್ಮಾನ್ಯ ಶ್ರೀ ಎಸ್. ಎಂ. ಕೃಷ್ಣ ಅವರನ್ನು ತುಂಬು ಹೃದಯದಿಂದ ಈ ಪ್ರಕಟಣೆಯ ದಿವ್ಯಘಟನೆಯ ಹೊತ್ತಿನಲ್ಲಿ ಸ್ಮರಿಸಿಕೊಳ್ಳುತ್ತೇನೆ. ಅನಂತರ ನಾಡಿನ ಶ್ರೇಷ್ಠ ವಿದ್ವಾಂಸರಾದ ಡಾ. ಎಂ. ಎಂ. ಕಲಬುರ್ಗಿ ಅವರ ಪ್ರಧಾನ ಸಂಪಾದಕತ್ವದಲ್ಲಿ ವಚನ ಸಂಪುಟಗಳ ಪರಿಷ್ಕೃತ ಆವೃತ್ತಿ ಸಿದ್ಧಗೊಂಡವು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಸಂಪುಟಗಳನ್ನು ಪ್ರಕಟಿಸಬೇಕಿತ್ತು. ಆದರೆ, ಆ ಕಾರ್ಯವನ್ನು ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಒಪ್ಪಿಸಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಔದಾರ್ಯ; ಅದನ್ನು ಪಡೆದು ಪ್ರಕಟಿಸುತ್ತಿರುವುದು ಪುಸ್ತಕ ಪ್ರಾಧಿಕಾರದ ಭಾಗ್ಯ. ಈ ಭಾಗ್ಯಕ್ಕೆ ಕಾರಣರಾದವರು ಕನ್ನಡ ಮತ್ತು ಸಂಸ್ಕೃತಿ

ಇಲಾಖೆಯ ಸಚಿವೆಯರಾದ ಮಾನ್ಯ ಶ್ರೀಮತಿ ರಾಣಿ ಸತೀಶ್ ಮತ್ತು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ನಿರ್ದೇಶಕರಾದ ಶ್ರೀ ಕೆ. ಸಿ. ರಾಮಮೂರ್ತಿ. ಇವರಿಬ್ಬರ ಆಸಕ್ತಿಯ ಫಲ ಈ ಕಾರ್ಯವನ್ನು ಆಗುಗೊಳಿಸಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾನ್ಯ ಸಚಿವೆಯರ ಆಪ್ತ ಕಾರ್ಯದರ್ಶಿ ಡಾ. ಎ. ಆರ್. ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಶ್ರೀ ಸಿ. ಎಸ್. ಕೇದಾರ್, ಕನ್ನಡ ಸಂಸ್ಕೃತಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ಶ್ರೀ ಕಾ. ತ. ಚಿಕ್ಕಣ್ಣ ಪ್ರಕಟಣೆಯ ವಿವಿಧ ಹಂತಗಳಲ್ಲಿ ನನಗೆ ನೆರವಾಗಿದ್ದಾರೆ. ಈ ಮೇಲಿನ ಎಲ್ಲ ಮಹನೀಯರಿಗೂ ಕನ್ನಡ ಪುಸ್ತಕ ಪ್ರಾಧಿಕಾರವು ಅನನ್ಯವಾದ ಕೃತಜ್ಞತೆಯನ್ನು ಅರ್ಪಿಸುತ್ತದೆ.

ಸಮಗ್ರವಚನ ಸಂಪುಟಗಳ ಪರಿಷ್ಕೃತ ಆವೃತ್ತಿಯ ಸಂಪಾದಕ ಮಂಡಳಿಯ ವಿದ್ವಾಂಸರಾದ ಡಾ. ಎಂ. ಎಂ. ಕಲಬುರ್ಗಿ, ಡಾ. ಎಂ. ಚಿದಾನಂದಮೂರ್ತಿ, ಡಾ. ಸಿ. ಪಿ. ಕೃಷ್ಣಕುಮಾರ್, ಡಾ. ಎಸ್. ವಿದ್ಯಾಶಂಕರ್, ಎಸ್. ಶಿವಣ್ಣ ಇವರನ್ನು, ಕನ್ನಡ ಪುಸ್ತಕ ಪ್ರಾಧಿಕಾರದ ಮೂಲಕ ಹೊರತರಲು ಒಪ್ಪಿಗೆ ನೀಡಿದ ಪುಸ್ತಕ ಪ್ರಾಧಿಕಾರದ ಸ್ಥಾಯಿಸಮಿತಿ ಸದಸ್ಯರಾದ ಪ್ರೊ. ರಾಮೇಗೌಡ, ಶ್ರೀ ಆರ್. ಜಿ. ಹಳ್ಳಿ ನಾಗರಾಜ್, ಪ್ರೊ. ಸಿದ್ದಪ್ಪ ಉತ್ತಾಳ್, ಶ್ರೀ ಛಾಯಾಪತಿ ಮತ್ತು ಶ್ರೀಮತಿ ಇಂದಿರಾ ಶಿವಣ್ಣ ಇವರನ್ನು ತುಂಬು ಮನಸ್ಸಿನಿಂದ ನೆನೆಯುತ್ತೇನೆ. ಹದಿನೈದು ಸಂಪುಟಗಳ ಅಕ್ಷರ ಜೋಡಣೆ ಮಾಡಿಕೊಟ್ಟವರನ್ನು, ಬಹು ಅಂದವಾಗಿ ಮುದ್ರಿಸಿದವರನ್ನು, ಸುಂದರವಾಗಿ ಮತ್ತು ಆಕರ್ಷಕವಾಗಿ ಸಂಪುಟಗಳನ್ನು ಬೈಂಡ್ ಮಾಡಿಕೊಟ್ಟವರನ್ನು, ಮುಖಪುಟ ವಿನ್ಯಾಸ ಮಾಡಿಕೊಟ್ಟವರನ್ನು, ತುಂಬು ಪ್ರೀತಿಯಿಂದ ನೆನೆಯುವುದು ನನ್ನ ಕರ್ತವ್ಯ. ಇವರ ಮುದ್ರಣ ಪರಿಣತಿಯ ಫಲ ಈ ಸಂಪುಟಗಳಿಗೆ ದೊರಕಿ ಅಂದವಾಗಲು ಕಾರಣವಾಗಿದೆ. ಪುಸ್ತಕ ಪ್ರಾಧಿಕಾರದ ಆಡಳಿತಗಾರರಾದ ಶ್ರೀ ಬಲವಂತರಾವ್ ಪಾಟೀಲ ನನ್ನೊಡನೆ ಉದ್ದಕ್ಕೂ ಸಹಕರಿಸಿದ್ದಾರೆ. ಈ ಮೇಲೆ ಹೆಸರಿಸಿದ ಎಲ್ಲ ಮಹನೀಯರನ್ನು ಕೃತಜ್ಞತಾಪೂರ್ವಕವಾಗಿ ನೆನೆಯುತ್ತೇನೆ.

ಕನ್ನಡ ಪುಸ್ತಕ ಪ್ರಾಧಿಕಾರವು ಪ್ರಕಟಿಸುತ್ತಿರುವ ಸಮಗ್ರ ವಚನ ಸಂಪುಟಗಳನ್ನು ಕನ್ನಡದ ಮಹಾಜನತೆ ಪ್ರೀತಿಯಿಂದ ಸ್ವೀಕರಿಸಬೇಕೆಂದು ಬೇಡುತ್ತೇನೆ.





ಸಂಪಾದಕೀಯ

ಡಾ. ಎಂ. ಎಂ. ಕಲಬುರ್ಗಿ

ಪ್ರಧಾನ ಸಂಪಾದಕರು

ಕರ್ನಾಟಕದ ಇತಿಹಾಸದಲ್ಲಿ ಶಿವಶರಣರ ಚಳುವಳಿ ಒಂದು ಅಪೂರ್ವ ಘಟನೆ, ವಚನಗಳ ಸೃಷ್ಟಿ ಒಂದು ಅನನ್ಯ ಪ್ರಯೋಗ. ಸಮಾಜದ ಎಲ್ಲ ವರ್ಗ, ಎಲ್ಲ ವರ್ಣಗಳ ಜನಸಮುದಾಯ ಬಸವಣ್ಣನವರ ನೇತೃತ್ವದಲ್ಲಿ ಕೈಕೊಂಡಿದ್ದ ವ್ಯಕ್ತಿಕಲ್ಯಾಣ ಮತ್ತು ಸಮಾಜಕಲ್ಯಾಣ ಚಳುವಳಿಯ ಸೃಷ್ಟಿಯೆನಿಸಿದ ಈ ವಚನಗಳು, ಜಾಗತಿಕ ಸಾಹಿತ್ಯದ ಮಹತ್ವಪೂರ್ಣ ಭಾಗವೆನಿಸಿವೆ.

‘ವಚನ’ ಶಬ್ದಕ್ಕೆ ಇಲ್ಲಿ ಗದ್ಯ ಸಾಹಿತ್ಯಪ್ರಕಾರವೆಂದು ಅರ್ಥವಲ್ಲ; ಪ್ರತಿಜ್ಞೆ, ಆತ್ಮಸಾಕ್ಷಿಯ ಮಾತು ಎಂದು ಅರ್ಥ. ನಡೆ ಹೇಗೇ ಇರಲಿ, ನುಡಿ ಮಾತ್ರ ಕಲಾತ್ಮಕವಾಗಿದ್ದು ‘ರಚನೆ’ಯಾದರೆ, ನಡೆದಂತೆ ನುಡಿದ ಆತ್ಮಸಾಕ್ಷಿಯ ವಾಣಿ ‘ವಚನ’ವೆನಿಸುತ್ತದೆ.

ವಚನಗಳು ಆಚಾರ್ಯರ ಸಾಹಿತ್ಯವಲ್ಲ, ಅನುಭಾವಿಗಳ ಸಾಹಿತ್ಯ. ಆಚಾರ್ಯರು ಜೀವಿಸಿರುವಾಗಲೇ ತಮ್ಮ ವಿಚಾರಗಳನ್ನು ಬರೆದು, ಅವುಗಳಿಗೆ ಸಂವಿಧಾನಾತ್ಮಕ ಮುದ್ರೆ ಒತ್ತುತ್ತಾರೆ. ಅನುಭಾವಿಗಳು ಮಾತ್ರ ತಮ್ಮ ಚಿಂತನೆಯನ್ನು ಹೃದಯದಿಂದ ಹೃದಯಕ್ಕೆ ಮುಟ್ಟುವಂತೆ ಬಿಡಿಮಾತುಗಳ ಮೂಲಕ ಹೇಳುತ್ತಾರೆ. ಬಿಡಿಮುತ್ತುಗಳಂತೆ ಸೂರೆಯಾದ ಅವುಗಳನ್ನು ಸಂಗ್ರಹಿಸುವ, ಸಂಕಲಿಸುವ, ಸಂಪಾದಿಸುವ ಕೆಲಸವನ್ನು ಉತ್ತರಕಾಲೀನ ಅನುಯಾಯಿಗಳು ಮಾಡುತ್ತಾರೆ. ಏಸುವಿನ ವಾಣಿಯಾದ ಬೈಬಲ್, ಮಹಮ್ಮದನ ಉಪದೇಶವಾದ ಕುರಾನ್, ಬುದ್ಧನ ಬೋಧೆಯಾದ ತ್ರಿಪಿಟಕ, ಶರಣರ ಸಂದೇಶವಾದ ವಚನಕೃತಿಗಳು ಈ ಬಗೆಯ ಉತ್ತರಕಾಲೀನ ಸಂಕಲನಗಳಾಗಿವೆ.

ಮೂಲತಃ ವಚನನಿಧಿ ಜನರಿಂದ, ಜನರಿಗಾಗಿ ಹುಟ್ಟಿ, ಜನರ ಮಧ್ಯದಲ್ಲಿ ಬಾಳಿದ ಸಾಹಿತ್ಯವಾಗಿದೆ. ಹೀಗಾಗಿ ಹನ್ನೆರಡರಿಂದ ಹದಿನೈದನೆಯ ಶತಮಾನಕ್ಕೆ ಬರುವಷ್ಟರಲ್ಲಿ ಅದಕ್ಕೆ ವಿಪುಲ ಭಿನ್ನಪಾಠಗಳು ಹುಟ್ಟಿಕೊಂಡವು. ಆಮೇಲೆ ಸಂಕಲನ-ಸಂಪಾದನ ಕಾರ್ಯದಿಂದಾಗಿ ಕೆಲವೊಮ್ಮೆ ಪ್ರಕ್ಷಿಪ್ತ ವಚನಗಳೂ ತಲೆಯೆತ್ತಿದವು. ಈ ಗೊಂದಲ ಕಾರಣವಾಗಿ ಕವಿಸಾಹಿತ್ಯಕ್ಕಿಂತ ವಚನಸಾಹಿತ್ಯದ ಸಂಪಾದನಕಾರ್ಯ ತುಂಬ ಜಟಿಲಸ್ವರೂಪ ದ್ದಾಗಿದೆ.

ಪ್ರಾಚೀನ ಕನ್ನಡ ಸಾಹಿತ್ಯದ ಪ್ರಕಟನಕಾರ್ಯವನ್ನು ಮೊದಲು ಕೈಗೆತ್ತಿಕೊಂಡವರು, ಕ್ರೈಸ್ತ ಪಾದ್ರಿಗಳು. ಜೈನ ಪುರಾಣ-ಕಾವ್ಯಗಳನ್ನು, ವೈದಿಕ ಪುರಾಣ-ಕೀರ್ತನೆಗಳನ್ನು, ವೀರಶೈವ ಶಾಸ್ತ್ರ-ಪುರಾಣಗಳನ್ನು ಪ್ರಕಟಿಸಿದ ಇವರು, ವಚನಸಾಹಿತ್ಯವನ್ನು ಮಾತ್ರ ತಪ್ಪಿಯೂ ಪ್ರಕಟಿಸಲಿಲ್ಲ. ದೇಶೀ ವಿದ್ವಾಂಸರೇ ಈ ಕೆಲಸವನ್ನು ಪ್ರಾರಂಭ ಮಾಡಬೇಕಾಯಿತು. ಈ

ದಿಸೆಯಲ್ಲಿ ಮೊದಲು ಪ್ರಕಟವಾದ ವಚನಕೃತಿ (೧೮೮೩) 'ಅಪ್ರಮಾಣ ಕೂಡಲ ಸಂಗಮದೇವಾ' ಮುದ್ರಿಕೆಯ ವಚನಗಳನ್ನೊಳಗೊಂಡ "ಶಿಖಾರತ್ನಪ್ರಕಾಶ"೧. ಆಮೇಲೆ ಒಂದು ಮೈಲಿಗಲ್ಲಿನಂತೆ ಪ್ರಕಟವಾದ ವಚನಕೃತಿ, ಬಸವಣ್ಣನವರ ಷಟ್ಸ್ಥಲವಚನ ಸಂಪುಟ. ಅದು ಮೊದಲು ಬೆಳಕು ಕಂಡು ೧೮೮೯ರಲ್ಲಿ. ಅಲ್ಲಿಂದ ಸರಿಯಾಗಿ ಒಂದು ಶತಮಾನ ಕಳೆಯುವಷ್ಟರಲ್ಲಿ ಅಂದರೆ ೧೯೮೮ರಲ್ಲಿ ಈ 'ಸಮಗ್ರ ವಚನಸಾಹಿತ್ಯದ ಜನಪ್ರಿಯ ಆವೃತ್ತಿ ಪ್ರಕಟನ ಯೋಜನೆ' ಅಸ್ತಿತ್ವಕ್ಕೆ ಬಂದುದು ಒಂದು ಯೋಗಾಯೋಗವಾಗಿದೆ; ವಚನಸಾಹಿತ್ಯದ ಪ್ರಕಟನಚರಿತ್ರೆಯ ಶತಮಾನಸ್ಮರಣೆಯಾಗಿದೆ.

ಈ ನೂರು ವರ್ಷಗಳ ಕಾಲವ್ಯಾಪ್ತಿಯಲ್ಲಿ ವಚನಸಾಹಿತ್ಯ ಪ್ರಕಟಣೆಗಾಗಿ ಅನೇಕರು ದುಡಿದಿರುವರಾದರೂ ಯೋಜನಾಬದ್ಧ ವ್ಯಾಪಕ ಪ್ರಯತ್ನಗಳು, ವಿಜಾಪುರ, ಧಾರವಾಡ, ಗದಗಗಳಲ್ಲಿ ಹೀಗೆ ಜರುಗಿವೆ :

೧. ಶಿವಾನುಭವ ಗ್ರಂಥಮಾಲೆ, ವಿಜಾಪುರ - ಡಾ. ಫ. ಗು. ಹಳಕಟ್ಟಿ

೨. ಕನ್ನಡ ಅಧ್ಯಯನ ಪೀಠ, ಕ. ವಿ. ಧಾರವಾಡ - ಡಾ. ಆರ್. ಸಿ. ಹಿರೇಮಠ

೩. ತೋಂಟದಾರ್ಯಮಠ, ಗದಗ - ಡಾ. ಎಂ. ಎಂ. ಕಲಬುರ್ಗಿ

ವಚನಸಾಹಿತ್ಯದ ಪ್ರಕಟನ ಕಾರ್ಯ ಹೀಗೆ ವಿಜಾಪುರದಲ್ಲಿ ಪ್ರಾರಂಭವಾಗಿ, ಧಾರವಾಡದಲ್ಲಿ ಬೆಳೆದು, ಗದುಗಿನಲ್ಲಿ ಒಂದು ನಿಲುಗಡೆಗೆ ಬರುತ್ತಿದ್ದಂತೆಯೇ, ಈಗ ನಾಲ್ಕನೆಯ ಘಟ್ಟದಲ್ಲಿ 'ಸಮಗ್ರ ವಚನಸಾಹಿತ್ಯದ ಜನಪ್ರಿಯ ಆವೃತ್ತಿ ಪ್ರಕಟನ ಯೋಜನೆ'ಯ ಅಂಗವಾಗಿ, ೧೫ ಸಂಪುಟಗಳು ಕರ್ನಾಟಕ ಸರ್ಕಾರದ ಮೂಲಕ ಪ್ರಕಟವಾಗುತ್ತಲಿವೆ. ಸುಮಾರು ೧೧೦ ಜನ ಪ್ರಕ್ಷಿಪ್ತ ವಚನಕಾರರನ್ನೂ ಪ್ರಕ್ಷಿಪ್ತವಾಗಿರಬಹುದಾದ ಅನೇಕ ವಚನಗಳನ್ನೂ ಕೈಬಿಟ್ಟು ಸಂಯೋಜಿಸಲಾದ ಈ ಹದಿನೈದು ಸಂಪುಟಗಳ ಒಟ್ಟು ಪುಟ ಸುಮಾರು ಹತ್ತು ಸಾವಿರ; ಒಟ್ಟು ವಚನ ಸಂಖ್ಯೆ ಸುಮಾರು ಇಪ್ಪತ್ತು ಸಾವಿರ. ವಚನಸಾಹಿತ್ಯವನ್ನು ಒಮ್ಮೆ ಸಮಗ್ರವಾಗಿ ಹೊರತಂದ ಪ್ರಥಮ ಮಹತ್ವಾಕಾಂಕ್ಷಿಯ ಯೋಜನೆಯಿದು. ಈ ಸಾಹಿತ್ಯದ ಗಡಿಗಿರಲಿವೆ, ಸಂಖ್ಯಾಬಾಹುಳ್ಯವನ್ನು ವ್ಯವಸ್ಥೆಗೊಳಿಸಿ ಕೊಟ್ಟು, ವಿದ್ವಾಂಸರ ಅಧ್ಯಯನದ ಮುಂದುವರಿಕೆಗೆ ಒಂದು ನಿರ್ದಿಷ್ಟ ಚೌಕಟ್ಟನ್ನು ಒದಗಿಸಿದ ಹಿರಿಮೆ ಈ ಯೋಜನೆಗೆ ಸಲ್ಲುತ್ತದೆ.

ಈ ಯೋಜನೆಯ ಅಂಗವಾಗಿ ಬಸವಣ್ಣನವರ ವಚನ, ಪ್ರಭುದೇವರ ವಚನ, ಚೆನ್ನಬಸವಣ್ಣನವರ ವಚನ, ಸಿದ್ಧರಾಮೇಶ್ವರ ವಚನ, ಶಿವಶರಣೆಯರ ವಚನ - ಹೀಗೆ ಐದು ಸಂಪುಟಗಳು, ಬಸವ ಸಮಕಾಲೀನ ಮಿಕ್ಕ ಶರಣರ ವಚನಗಳ ನಾಲ್ಕು ಸಂಪುಟಗಳು,

೧. ಮೊದಲು ಪ್ರಕಟವಾದ ವಚನಕೃತಿ ಅಖಿಂಡೇಶ್ವರ ವಚನ (೧೮೮೨)ವೆಂದು ಡಾ. ಬಿ. ನಂಜುಂಡ ಸ್ವಾಮಿ ಅವರ ಅಭಿಪ್ರಾಯ. (ಬಸವಪಥ ೧೬.೬)

೨. ಬಸವಣ್ಣನವರ ಷಟ್ಸ್ಥಲದ ವಚನಗಳು ಪ್ರಥಮ ಸಲ ಬೆಳಕುಕಂಡು ೧೮೮೬ರಲ್ಲಿಯೆಂದು ಡಾ. ಬಿ. ನಂಜುಂಡಸ್ವಾಮಿ ಹೇಳುತ್ತಾರೆ. (ಬಸವಪಥ ೧೫-೫ ಪು. ೪೫)

ಬಸವೋತ್ತರ ಕಾಲೀನ ಶರಣರ ವಚನಗಳ ಐದು ಸಂಪುಟಗಳು ಮತ್ತು ಒಂದು ವಚನ ಪರಿಭಾಷಾಕೋಶ - ಹೀಗೆ ಹದಿನೈದು ಸಂಪುಟಗಳು ಬೆಳಕುಕಾಣುತ್ತಲಿವೆ. ಇವುಗಳಲ್ಲಿ ಮೊದಲಿನ ಐದು ಸಂಪುಟಗಳು (ಬಸವಣ್ಣ, ಅಲ್ಲಮಪ್ರಭು, ಚೆನ್ನಬಸವಣ್ಣ, ಸಿದ್ದರಾಮ, ಶಿವಶರಣೆಯರು) ಈಗಾಗಲೇ ಕರ್ನಾಟಕ ವಿಶ್ವವಿದ್ಯಾಲಯದ ಮೂಲಕ ಪ್ರಕಟವಾಗಿದ್ದವು. ಆ ಬಳಿಕ ಲಭ್ಯವಾದ ನೂರಾರು ಹೊಸ ವಚನಗಳನ್ನು ಸೇರಿಸಿ, ಈ ಐದೂ ಸಂಪುಟಗಳಿಗೆ ಸಮಗ್ರರೂಪ ಕೊಟ್ಟಿದ್ದೇವೆ ಮತ್ತು ಪರಿಷ್ಕರಿಸಿದ್ದೇವೆ.

ಬಸವ ಸಮಕಾಲೀನ ಮಿಕ್ಕ ಶರಣರ ನಾಲ್ಕು ಸಂಪುಟಗಳ ಕೆಲಸ ಈವರೆಗೆ ಸಮರ್ಪಕವಾಗಿ ನಡೆದಿರಲಿಲ್ಲ. ಈ ಶರಣರ ಸಂಖ್ಯೆ, ಇವರ ವಚನಸಂಖ್ಯೆ ಅಸ್ಪಷ್ಟವಾಗಿಯೇ ಉಳಿದಿದ್ದಿತು. ವಚನಗಳೂ ಅಲ್ಲಿಷ್ಟು, ಇಲ್ಲಿಷ್ಟು ಪ್ರಕಟವಾಗಿದ್ದವು. ಒಂದಿಷ್ಟು ಅಪ್ರಕಟಿತ ಸ್ಥಿತಿಯಲ್ಲಿಯೇ ಉಳಿದುಬಿಟ್ಟಿದ್ದವು. ಇವೆಲ್ಲವುಗಳನ್ನು ಸಂಗ್ರಹಿಸಿ, ಪರಿಷ್ಕರಿಸಿ ಈ ನಾಲ್ಕೂ ಸಂಪುಟಗಳಿಗೆ ಸಮಗ್ರ ರೂಪ ಕೊಟ್ಟಿದ್ದೇವೆ. ಒಟ್ಟಿನಲ್ಲಿ ಬಸವಯುಗದ ಈ ಎಲ್ಲ ಒಂಬತ್ತು ಸಂಪುಟಗಳಿಗೆ ಸುಮಾರು ಸಾವಿರದಷ್ಟು ಹೊಸ ವಚನಗಳನ್ನು ಸೇರಿಸಿದ್ದೇವೆ.

ಬಸವೋತ್ತರ ಕಾಲೀನ ಶರಣರ ಸಂಪುಟಗಳ ಕೆಲಸ ಇನ್ನೂ ಅಲಕ್ಷಿತವಾಗಿದ್ದಿತು. ಈವರೆಗೆ ತಿಳಿದುಬಂದಿದ್ದ ವಚನಕಾರರ ಹೊಸ ವಚನಗಳನ್ನು ಶೋಧಿಸುವುದರೊಂದಿಗೆ, ಅನೇಕ ಹೊಸ ವಚನಕಾರರನ್ನೂ ಬೆಳಕಿಗೆ ತಂದಿದ್ದೇವೆ. ಇದರಿಂದಾಗಿ ಬಸವೋತ್ತರಯುಗದ ಶರಣರನ್ನೂ ಅವರ ವಚನಗಳ ವ್ಯಾಪ್ತಿಯನ್ನೂ ಜನತೆಯ ಮುಂದಿಟ್ಟ ಪ್ರಥಮ ಕೀರ್ತಿ ಈ ಐದು ಸಂಪುಟಗಳಿಗೆ ಸಲ್ಲುತ್ತದೆ. ಹೀಗೆ ಬಸವಯುಗ, ಬಸವೋತ್ತರಯುಗಗಳ ವಚನಸಾಹಿತ್ಯಕ್ಕೆ ಸಂಬಂಧಪಟ್ಟ ಎಲ್ಲ ಕೊರತೆಗಳನ್ನು ತುಂಬಿಕೊಡುವ ಒಂದು ಪರಿಪೂರ್ಣ ಯೋಜನೆ ಇದಾಗಿದೆ. ಮೊದಲ ಬಾರಿಗೆ ೧೯ನೆಯ ಶತಮಾನದವರೆಗಿನ ಎಲ್ಲ ಶರಣರ ಎಲ್ಲ ವಚನಗಳನ್ನು ಒಂದೆಡೆ ಸಂಗ್ರಹಿಸಿ, ಒಂದು ಕ್ರಮಕ್ಕೆ ಅಳವಡಿಸಿ, ಸಂಪುಟ ಶ್ರೇಣಿಯಲ್ಲಿ ಹೊರತಂದ ದೊಡ್ಡಪ್ರಯತ್ನ ಇಲ್ಲಿದೆ.

ವಚನಸಾಹಿತ್ಯದ ಪರಿಷ್ಕರಣಾಕಾರ್ಯ ತುಂಬ ಜಟಿಲವಾದುದು. ೧. ಎಲ್ಲ ಶರಣರ ಎಲ್ಲ ವಚನಗಳನ್ನು ಎಲ್ಲ ಪ್ರಾಚೀನ ಆಕರಗಳಿಂದ ಸಂಗ್ರಹಿಸುವುದು, ೨. ಪ್ರಕ್ಷಿಪ್ತವಾಗಿರ ಬಹುದಾದ ವಚನಕಾರರನ್ನು, ವಚನಗಳನ್ನು ಕೈಬಿಡುವುದು, ೩. ನಿಜವಚನಗಳ ಪಾಠವನ್ನು ಪರಿಷ್ಕರಿಸುವುದು - ಇದು ಈ ಯೋಜನೆಯ ಉದ್ದೇಶವಾಗಿದೆ. ಈ ಉದ್ದೇಶ ಸಾಧನೆಗಾಗಿ ಎಲ್ಲ ಪ್ರಾಚೀನ ಆಕರಗಳಿಂದ ಅಂದರೆ ಸುಮಾರು ೧೦೮ ಆಕರಗಳಿಂದ ಎಲ್ಲ ವಚನಗಳನ್ನು ಸಂಗ್ರಹಿಸಿ, ಪ್ರತಿಯೊಂದು ವಚನದ ಕೆಳಗೆ ಅದರ ಎಲ್ಲ ಆಕರಗಳನ್ನು ನಮೂದಿಸಿದ 'ವಚನ ಬ್ಯಾಂಕ್'ನ್ನು ಅಸ್ತಿತ್ವಕ್ಕೆ ತರಲಾಯಿತು. ಒಂದು ವಚನಕ್ಕೆ ಇರುವ ವಿವಿಧ ಪಾಠಾಂತರ, ರೂಪಾಂತರಗಳ ಸ್ವರೂಪವನ್ನು ಅರ್ಥಮಾಡಿಕೊಳ್ಳಲು, ಮುದ್ರಿಕೆಯ ವ್ಯತ್ಯಾಸವನ್ನು ಗಮನಿಸಲು, ಒಬ್ಬ ವಚನಕಾರನ ಒಟ್ಟು ವಚನಗಳ ಸಂಖ್ಯೆಯನ್ನು ನಿರ್ಧರಿಸಲು, ಕೊನೆಯದಾಗಿ ವಚನದ ನಿಜಪಾಠವನ್ನು ನಿರ್ಣಯಿಸಲು ಈ ಬ್ಯಾಂಕ್ ತುಂಬ ನೆರವಾಯಿತು.

ಇವು ಜನಪ್ರಿಯ ಆವೃತ್ತಿಗಳಾಗಿರುವುದರಿಂದ ಲಭ್ಯವಿರುವ ಪಾಠಾಂತರಗಳಲ್ಲಿ ಯೋಗ್ಯವಾದುದನ್ನು ಸ್ವೀಕರಿಸಿ, ಅನ್ಯಪಾಠಗಳನ್ನು ಅಡಿಯಲ್ಲಿ ನಮೂದಿಸದೆ ಕೈಬಿಟ್ಟಿದ್ದೇವೆ. ಜನಸಾಮಾನ್ಯರ ಅನುಕೂಲತೆಗಾಗಿ ಶಕಟರೇಫೆಗೆ ಬದಲು ರೇಫೆ ಇಟ್ಟುಕೊಂಡಿದ್ದೇವೆ. ಅಭ್ಯಾಸಿಗಳ ಉಪಯೋಗ ದೃಷ್ಟಿಯಿಂದ ಕಠಿಣ ಪದಕೋಶ, ಅಕಾರಾದಿ, ಆಕರಸೂಚಿಗಳನ್ನು ಅನುಬಂಧದಲ್ಲಿ ಕೊಟ್ಟಿದ್ದೇವೆ. ಹೆಚ್ಚಿನದಾಗಿ ಪಾರಿಭಾಷಿಕ ಪದಗಳ ಒಂದು ಸ್ವತಂತ್ರ ಕೋಶವನ್ನೇ ಪ್ರಕಟಿಸಿದ್ದೇವೆ. ಒಟ್ಟಿನಲ್ಲಿ, ಇವು ಜನಪ್ರಿಯ ಆವೃತ್ತಿಗಳಾದರೂ ವಿದ್ವಜ್ಜನಪ್ರಿಯ ಆವೃತ್ತಿಗಳೂ ಆಗಬೇಕೆಂಬ ಆದರ್ಶದಲ್ಲಿ ಈ ಸಂಪುಟಗಳನ್ನು ರೂಪಿಸಲು ಪ್ರಯತ್ನಿಸಿದ್ದೇವೆ.

ಕೃತಜ್ಞತೆ

ವಿಶ್ವವಿದ್ಯಾಲಯದಂಥ ಶಿಕ್ಷಣ ಸಂಸ್ಥೆಗಳು, ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯಂಥ ಸಾರ್ವಜನಿಕ ಸಂಸ್ಥೆಗಳು, ವೀರಶೈವ ಮಠಗಳಂಥ ಧಾರ್ಮಿಕ ಸಂಸ್ಥೆಗಳು, ಡಾ. ಫ. ಗು. ಹಳಕಟ್ಟಿಯವರಂಥ ವಿದ್ವಾಂಸ ವ್ಯಕ್ತಿಗಳು ನಿರಂತರ ದುಡಿದರೂ ವಚನಸಾಹಿತ್ಯ ಪೂರ್ಣಪ್ರಮಾಣದಲ್ಲಿ ಪ್ರಕಟವಾಗಲು ಒಂದುನೂರು ವರ್ಷ ಹಿಡಿದುದು ಅದರ ಗಾತ್ರಬಾಹುಳ್ಯಕ್ಕೆ ಸಾಕ್ಷಿಯಾಗಿದೆ. ನೂರುವರ್ಷ ದುಡಿದು, ಸಾಮಗ್ರಿಯನ್ನು ಪ್ರಕಟಿಸಿದ ಈ ಎಲ್ಲ ವ್ಯಕ್ತಿ-ಸಂಸ್ಥೆಗಳಿಗೆ ನಮ್ಮ ಕೃತಜ್ಞತಾಪೂರ್ವಕ ವಂದನೆಗಳು ಸಲ್ಲುತ್ತವೆ.

ಈ ಯೋಜನೆಯ ಕಾರ್ಯಾಲಯ ಅಸ್ತಿತ್ವಕ್ಕೆ ಬಂದು ಕೆಲಸ ಪ್ರಾರಂಭವಾದದ್ದು ಅಕ್ಟೋಬರ್ ೧೫, ೧೯೮೮ರಂದು. ಹಸ್ತಪ್ರತಿಗಳು ಅಚ್ಚಿಗೆ ಹೋದದ್ದು ೧೬ ಮಾರ್ಚ್ ೧೯೯೦ರಂದು. ಹೀಗೆ ಮೊದಲೇ ಯೋಜಿಸಿದಂತೆ ಎರಡು ವರ್ಷಗಳ ನಿರ್ದಿಷ್ಟ ಅವಧಿಯಲ್ಲಿ ಈ ಕೆಲಸವನ್ನು ಪೂರ್ಣಗೊಳಿಸಿದ್ದೇವೆ. ಪ್ರತಿಯೊಂದು ಹಂತದಲ್ಲಿಯೂ ಈ ಯೋಜನೆ ಸಕ್ರಮವಾಗಿ ಮುನ್ನಡೆಯುವುದಕ್ಕಾಗಿ 'ಸಂಪಾದಕ ಮಂಡಳಿ'ಯ ಸದಸ್ಯರಾದ ಡಾ. ಎಂ. ಚಿದಾನಂದಮೂರ್ತಿ, ಡಾ. ಸಿ. ಪಿ. ಕೃಷ್ಣಕುಮಾರ, ಡಾ. ಎಸ್. ವಿದ್ಯಾಶಂಕರ, ಶ್ರೀ ಎಸ್. ಶಿವಣ್ಣ ಅವರು ಉದ್ದಕ್ಕೂ ಬೆಲೆಯುಳ್ಳ ಸಲಹೆ-ಮಾರ್ಗದರ್ಶನ ನೀಡಿದ್ದಾರೆ. ಡಾ. ಎಚ್. ತಿಪ್ಪೇರುದ್ರಸ್ವಾಮಿ ಅವರು ಆರಂಭದ ಕೆಲವು ತಿಂಗಳು ಸಂಪಾದಕ ಮಂಡಳಿಯ ಸದಸ್ಯರಾಗಿ, ವಿಶ್ವಾಸದಿಂದ ನೆರವಾಗಿದ್ದಾರೆ. ಸಂಪಾದಕ ಮಿತ್ರರಾದ ಡಾ. ಬಿ. ವಿ. ಮಲ್ಲಾಪುರ, ಡಾ. ಎಸ್. ವಿದ್ಯಾಶಂಕರ, ಡಾ. ವಿ. ಬಿ. ರಾಜೂರ, ಡಾ. ಬಿ. ಆರ್. ಹಿರೇಮಠ, ಶ್ರೀ ಎಸ್. ಶಿವಣ್ಣ ತುಂಬ ಶ್ರಮ-ಶ್ರದ್ಧೆಗಳಿಂದ ಸಂಪಾದನ ಕೆಲಸ ಪೂರೈಸಿದ್ದಾರೆ. ಸಹಾಯಕ ಸಂಶೋಧಕರಾದ ಸ್ರೀಮತಿ ವಿಜಯಶ್ರೀ ಹಿರೇಮಠ, ಶ್ರೀ ವಾಯ್. ಎಂ. ಯಾಕೊಳ್ಳಿ, ಶ್ರೀ ಬಿ. ವಿ. ಕೋರಿ ಅವರು ದಣವನ್ನು ಲೆಕ್ಕಿಸದೆ ದುಡಿದಿದ್ದಾರೆ. ಇವರೆಲ್ಲರಿಗೆ ನಾವು ಕೃತಜ್ಞರಾಗಿದ್ದೇವೆ.

ಈ ಯೋಜನೆಯನ್ನು ಅನುದಾನ ಮಾಡಿದ ಕರ್ನಾಟಕ ಸರ್ಕಾರದ ಔದಾರ್ಯಕ್ಕೆ ನಮ್ಮ ಅಭಿನಂದನೆಗಳು ಸಲ್ಲುತ್ತವೆ. ಈ ಅವಧಿಯಲ್ಲಿ ಮುಖ್ಯಮಂತ್ರಿಗಳಾಗಿದ್ದ ಮಾನ್ಯ ಶ್ರೀ ರಾಮಕೃಷ್ಣ ಹೆಗಡೆ, ಶ್ರೀ ಎಸ್. ಆರ್. ಬೊಮ್ಮಾಯಿ, ಶ್ರೀ ವೀರೇಂದ್ರ ಪಾಟೀಲ, ಶ್ರೀ ಎಸ್. ಬಂಗಾರಪ್ಪ ಅವರಿಗೂ, ಸಾಹಿತಿಗಳೂ ಸಾಹಿತ್ಯ-ಸಂಸ್ಕೃತಿಗಳ ಗಾಢ ಆಸಕ್ತರೂ

ಆಗಿರುವ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಎಂ. ಏರಪ್ಪ ಮೊಯಿಲಿ ಅವರಿಗೂ ಋಣಿಯಾಗಿದ್ದೇವೆ.

ಈ ಯೋಜನೆ ಅಸ್ತಿತ್ವಕ್ಕೆ ಬರುವಲ್ಲಿ ವಿಶೇಷ ಆಸಕ್ತಿ ವಹಿಸಿದವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂದಿನ ಸಚಿವರಾಗಿದ್ದ ಶ್ರೀ ಎಂ. ಪಿ. ಪ್ರಕಾಶ ಅವರು. ಸಾಹಿತ್ಯ-ಸಂಸ್ಕೃತಿಗಳ ಬಗ್ಗೆ ಅನನ್ಯ ಪ್ರೀತಿ-ಗೌರವ ಬೆಳೆಸಿಕೊಂಡಿರುವ ಶ್ರೀಯುತರಿಗೆ ನಾವು ಕೃತಜ್ಞರಾಗಿದ್ದೇವೆ. ಆಮೇಲೆ ಈ ಇಲಾಖೆಗೆ ಸಚಿವರಾಗಿ ಬಂದ ಶ್ರೀ ಎಂ. ಏರಪ್ಪ ಮೊಯಿಲಿ, ಶ್ರೀ ಕೆ. ಎಚ್. ರಂಗನಾಥ, ಶ್ರೀ ಎಸ್. ರಮೇಶ್, ಇಂದಿನ ಸಚಿವರಾದ ಮಾನ್ಯ ಶ್ರೀ ಎಚ್. ವಿಶ್ವನಾಥ್ ಅವರಿಗೆ ನಮ್ಮ ಗೌರವಗಳು ಸಲ್ಲುತ್ತವೆ.

ಈ ಪ್ರಸಂಗದಲ್ಲಿ ಆತ್ಮೀಯ ಆಡಳಿತ ನಿರ್ದೇಶನ ಮಾಡಿದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಅಂದಿನ ನಿರ್ದೇಶಕರಾಗಿದ್ದ ಶ್ರೀ ಐ. ಎಂ. ವಿಠಲಮೂರ್ತಿ, ಶ್ರೀ ಬಿ. ಪಾರ್ಥಸಾರಥಿ, ಕಮಿಷನರ್ ಡಾ. ಪಿ. ಎಸ್. ರಾಮಾನುಜಂ, ಇಂದಿನ ಕಮಿಷನರ್‌ರಾದ ಶ್ರೀ ಪಿ. ಎಸ್. ವಿ. ರಾವ್ ಅವರನ್ನೂ ಅಧಿಕ ನಿರ್ದೇಶಕರಾದ ಶ್ರೀ ಕೆ. ದೇವರಸಯ್ಯ, ಉಪನಿರ್ದೇಶಕರಾದ ಶ್ರೀ ಕಾ. ತ. ಚಿಕ್ಕಣ್ಣ ಅವರನ್ನೂ ನೆನೆಯುವುದು ಪ್ರೀತಿಯ ವಿಷಯವಾಗಿದೆ.

ಇಂಥ ಒಂದು ಬೃಹತ್ ಯೋಜನೆಗೆ ಕಾರ್ಯಾಲಯವೊಂದು ಅತ್ಯವಶ್ಯ. ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಈ ಅವಕಾಶ ಕಲ್ಪಿಸಿಕೊಟ್ಟ ಕರ್ನಾಟಕ ವಿಶ್ವವಿದ್ಯಾಲಯದ ಅಂದಿನ ಕುಲಪತಿ ಡಾ. ಜಿ. ಕೆ. ನಾರಾಯಣರೇಡ್ಡಿ, ಇಂದಿನ ಕುಲಪತಿ ಡಾ. ಎಸ್. ರಾಮೇಗೌಡ ಅವರ ಔದಾರ್ಯವನ್ನು, ಪೀಠದ ಮುಖ್ಯಸ್ಥರ ಸಹಕಾರವನ್ನು ಕೃತಜ್ಞತೆಯಿಂದ ನೆನೆಯುತ್ತೇವೆ.

ಇದು ಒಂದು ದೊಡ್ಡ ಯೋಜನೆ. ಇದರ ಸಂಪಾದನೆಯ ಸಮಸ್ಯೆಗಳೂ ದೊಡ್ಡವು. ಪಾಠಾಂತರ, ರೂಪಾಂತರ, ಪ್ರಕ್ಷಿಪ್ತತೆ ಇತ್ಯಾದಿಗಳ ದಾಳಿಗೆ ಗುರಿಯಾಗುತ್ತ ಬಂದ ವ್ಯಾಪಕ ಪ್ರಮಾಣದ ಈ ಸಾಹಿತ್ಯವನ್ನು ಒಂದೆಡೆ ಸಂಗ್ರಹಿಸುವುದು, ಪುನರುಕ್ತಿಗಳನ್ನು ಗುರುತಿಸುವುದು, ಮುದ್ರಿಕೆ ಪಲ್ಲಟಗಳನ್ನು ಸರಿಪಡಿಸುವುದು, ಪ್ರಕ್ಷಿಪ್ತಗಳನ್ನು ದೂರೀಕರಿಸುವುದು, ಕೊನೆಯದಾಗಿ ವಚನಗಳನ್ನು ಶುದ್ಧೀಕರಿಸುವುದು - ಎಂಥವರನ್ನೂ ಧೈರ್ಯಗೇಡಿಸುವ ಕೆಲಸ. ಹೀಗಿದ್ದೂ ವಚನಸಾಹಿತ್ಯದ ಮೇಲಿನ ಗೌರವ, ಕೆಲಸದ ಮೇಲಿನ ಪ್ರೀತಿಗಳು ನಮ್ಮಿಂದ ಈ ಕಾರ್ಯ ಮಾಡಿಸಿವೆ. ನಮ್ಮ ಶಕ್ತಿಗೆ ಮೀರಿ ಉಳಿದಿರಬಹುದಾದ ದೋಷಗಳನ್ನು ಮನ್ನಿಸಬೇಕೆಂದು ಕೋರುತ್ತ, ಎರಡು ವರ್ಷ ರಾತ್ರಿಯನ್ನೂ ಹಗಲುಮಾಡಿ ದುಡಿದು ರೂಪಿಸಿದ ಈ ಹದಿನೈದು ಸಂಪುಟಗಳನ್ನು ಸಹೃದಯಲೋಕಕ್ಕೆ ಅರ್ಪಿಸುತ್ತೇವೆ. 'ಶಿವಶರಣರ ಸಮಗ್ರ ವಚನಸಾಹಿತ್ಯ' ಸುಲಭ ಬೆಲೆಯಲ್ಲಿ ಕನ್ನಡಿಗರ ಮನೆ-ಮನಗಳನ್ನು ಬೆಳಗಲೆಂದು ಹಾರೈಸುತ್ತೇವೆ.

ದ್ವಿತೀಯ ಆವೃತ್ತಿ

ಸಮಗ್ರ ವಚನಸಾಹಿತ್ಯದ ಜನಪ್ರಿಯ ಆವೃತ್ತಿ ಸಂಪುಟಗಳು ೧೯೯೩ರಲ್ಲಿ ಪ್ರಕಟವಾಗಿ, ಒಂದು ವರ್ಷ ಕಳೆಯುವಷ್ಟರಲ್ಲಿ ಮಾರಾಟವಾದವು. ಕರ್ನಾಟಕ ಸರ್ಕಾರದ ಗ್ರಂಥಪ್ರಕಟನೆಯ ಇತಿಹಾಸದಲ್ಲಿಯೇ ಈ ಬಗೆಯ ಮಾರಾಟ ಒಂದು ದಾಖಲೆ. ಜನತೆಯ ಅಪಾರ ಬೇಡಿಕೆಯನ್ನು ಗಮನಿಸಿ, ಈಗ ಪರಿಷ್ಕೃತ ದ್ವಿತೀಯ ಆವೃತ್ತಿಯನ್ನು ಪ್ರಕಟಿಸುತ್ತಿದ್ದೇವೆ. ಇತ್ತೀಚೆಗೆ ಲಭ್ಯವಾದ ಸುಮಾರು ಒಂದು ಸಾವಿರ ಹೊಸವಚನಗಳನ್ನು ಸೇರಿಸುವ, ಮೊದಲ ಆವೃತ್ತಿಯ ವಚನಪಾಠವನ್ನು ಮತ್ತೆ ಪರಿಷ್ಕರಿಸುವ ಮೂಲಕ ಮೊದಲಿನ ೧೪ ಸಂಪುಟಗಳನ್ನು ಸಮಗ್ರವಾಗಿ ಮತ್ತೆ ರೂಪಿಸಿದ್ದೇವೆ. ೧೫ನೆಯ ಸಂಪುಟ (ಪರಿಭಾಷಾಕೋಶ) ವನ್ನು ಹೊಸದಾಗಿ ಸಿದ್ಧಪಡಿಸಿದ್ದೇವೆ. ಹೊಸ ವಿಚಾರ, ಶೋಧಗಳ ಬೆಳಕಿನಲ್ಲಿ ಸಂಪಾದಕೀಯ, ಪ್ರಸ್ತಾಪವನೆಗಳನ್ನು ಸೂಕ್ತ ರೀತಿಯಲ್ಲಿ ಪರಿಷ್ಕರಿಸಿದ್ದೇವೆ.

ಈ ಆವೃತ್ತಿ ಬೆಳಕು ಕಾಣಲು ವಿಶೇಷ ಆಸಕ್ತಿ ವಹಿಸಿದ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಎಸ್. ಎಂ. ಕೃಷ್ಣ ಅವರಿಗೂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಮಾನ್ಯ ಶ್ರೀಮತಿ ರಾಣಿ ಸತೀಶ್ ಅವರಿಗೂ ನಾವು ಋಣಿಯಾಗಿದ್ದೇವೆ. ಈ ಕೆಲಸ ನಿರ್ದಿಷ್ಟ ಕಾಲಾವಧಿಯಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಂಡ ಕನ್ನಡ ಸಂಸ್ಕೃತಿ ನಿರ್ದೇಶನಾಲಯದ ನಿರ್ದೇಶಕರಾದ ಶ್ರೀ ಕೆ. ಸಿ. ರಾಮಮೂರ್ತಿ ಅವರಿಗೂ ಅವರ ಸಿಬ್ಬಂದಿ ವರ್ಗಕ್ಕೂ, ಮಾರ್ಗದರ್ಶನ ಮಾಡಿ ಸಂಪುಟಗಳ ಉತ್ತಮಿಕೆ ಕಾರಣರಾದ ಸಂಪಾದಕ ಮಂಡಲದ ಸದಸ್ಯರಿಗೂ, ಸಂಸ್ಕೃತ ಶ್ಲೋಕಗಳನ್ನು ಪರಿಷ್ಕರಿಸಿಕೊಟ್ಟ ಮೈಸೂರಿನ ಪೂಜ್ಯ ಶ್ರೀ ಇಮ್ಮಡಿ ಶಿವಬಸವಸ್ವಾಮಿಗಳು ಕುಂದೂರುಮಠ ಅವರಿಗೂ, ೧೫ನೆಯ ಪರಿಭಾಷಾ ಸಂಪುಟವನ್ನು ಹೊಸದಾಗಿ ರೂಪಿಸಿಕೊಟ್ಟ ಡಾ. ಎನ್. ಜಿ. ಮಹಾದೇವಪ್ಪ ಅವರಿಗೂ ನಮ್ಮ ವಂದನೆಗಳು ಸಲ್ಲುತ್ತವೆ. ಹತ್ತು ಸಾವಿರ ಪುಟಗಳ, ಹದಿನೈದು ಸಂಪುಟಗಳ ಪ್ರಕಟನೆ ಸುಲಭದ ಕೆಲಸವೇನಲ್ಲ. ಸಾಹಿತ್ಯದ ಮೇಲಿನ, ಅದರಲ್ಲಿಯೂ ವಚನಸಾಹಿತ್ಯದ ಮೇಲಿನ ಪ್ರೀತಿ ಕಾರಣವಾಗಿ ಪುಸ್ತಕ ಪ್ರಾಧಿಕಾರದ ಮೂಲಕ ಪ್ರಕಟಿಸಿದ ಅಧ್ಯಕ್ಷರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರಿಗೆ ನಾವು ಋಣಿಯಾಗಿದ್ದೇವೆ.

ಮೊದಲ ಆವೃತ್ತಿಯಲ್ಲಿ ಉಳಿದುಕೊಂಡಿದ್ದ ಕೊರತೆ, ದೋಷಗಳನ್ನು ಕಷ್ಟಪಟ್ಟು ಹುಡುಕಿ, ನಮಗೆ ಪೂರೈಸಿದ ತುಮಕೂರಿನ ಶ್ರೀ ಎಂ. ಚಂದ್ರಪ್ಪ ಅವರಿಗೂ, ಬೆಂಗಳೂರಿನ ಶ್ರೀ ಎಸ್. ಶಿವಣ್ಣ ಅವರಿಗೂ ನಾವು ಕೃತಜ್ಞರಾಗಿದ್ದೇವೆ.



*

ಪ್ರಸ್ತಾವನೆ

ಕನ್ನಡ ನೆಲದ ಮೇಲೆ. ಪ್ರಥಮ ಸಮಾಜೋದಾರ್ಮಿಕ ಆಂದೋಲನವೆಂದು ಹನ್ನೆರಡನೆಯ ಶತಮಾನದಲ್ಲಿ ಜರುಗಿತು. ಈ ಆಂದೋಲನದ ನಾಯಕವ್ಯಕ್ತಿ ಬಸವಣ್ಣ.

ಬಸವಣ್ಣ ಬಾಳಿದ್ದು ಕನ್ನಡ ನಾಡಿನಲ್ಲಿ. ಬರೆದದ್ದು ಕನ್ನಡ ಭಾಷೆಯಲ್ಲಿ. ಈ ಪರಿಮಿತಿ ಕಾರಣವಾಗಿ ಇವನಿಗೆ ನ್ಯಾಯವಾಗಿ ಸಿಗಬೇಕಾದ ಜಾಗತಿಕ ಪ್ರಸಿದ್ಧಿ ಇನ್ನೂ ಸಿಕ್ಕಿಲ್ಲವಾದರೂ. ಇವನಷ್ಟು ಸಾಹಿತ್ಯ. ಕನ್ನಡದಲ್ಲಿ ಯಾರನ್ನೂ ಕುರಿತು ಹುಟ್ಟಿಲ್ಲ: ಇವನಷ್ಟು ಪ್ರಭಾವವನ್ನು ಕರ್ನಾಟಕದ ಮೇಲೆ ಯಾವ ಧಾರ್ಮಿಕ ಮಹಾಪುರುಷನೂ ಬೀರಿಲ್ಲ.

ಜಾಗತಿಕ ಸಂಸ್ಕೃತಿಗೆ ಘನತೆಯನ್ನು ತಂದುಕೊಡುವವರೆಂದರೆ ತಮ್ಮ ವ್ಯಕ್ತಿತ್ವವನ್ನು ಉದಾತ್ತೀಕರಿಸಿಕೊಂಡ ಮಹಾಪುರುಷರು: ಮತ್ತು ತಮ್ಮ ಪರಿಸರವನ್ನು ಉದಾತ್ತೀಕರಿಸುವ ಯುಗಪುರುಷರು. ಈ ಎರಡನ್ನೂ ಸಾಧಿಸುವ ಮೂಲಕ ಬಸವಣ್ಣ ಕೇವಲ ಮಹಾಪುರುಷನಾಗಿ ಉಳಿಯದೆ, ಯುಗಪುರುಷನಾಗಿಯೂ ಬೆಳೆದಿದ್ದಾನೆ. ಸಾಮಾನ್ಯವಾಗಿ ಯುಗಪುರುಷರು ಸಾಮಾಜಿಕ, ಧಾರ್ಮಿಕ, ಸಾಹಿತ್ಯಿಕ-ಹೀಗೆ ಜೀವನದ ಯಾವುದೋ ಒಂದು ಕ್ಷೇತ್ರಕ್ಕೆ ಹೊಸ ತಿರುವು ತಂದುಕೊಡುತ್ತಾರೆ. ಬಸವಣ್ಣ ಇಂಥ ಎಲ್ಲ ಕ್ಷೇತ್ರಗಳಿಗೂ ಹೊಸ ತಿರುವು ಕೊಟ್ಟ ಕಾರಣ. ಅವನು ಒಂದು ಕ್ಷೇತ್ರದ ಯುಗಪುರುಷನೆನಿಸದೆ, ಜೀವನದ ಎಲ್ಲ ಕ್ಷೇತ್ರಗಳ 'ಯುಗಪುರುಷ'ನೆನಿಸಿದ್ದಾನೆ. ಹೀಗಾಗಿ ಅವನನ್ನು ಜಗತ್ತು ಕಂಡ ಒಬ್ಬ ಅಪರೂಪದ 'ಸಮಗ್ರ ಯುಗಪುರುಷ'ನೆಂದು ಗುರುತಿಸಲಾಗುತ್ತಿದೆ.

ಬಸವಪೂರ್ವಯುಗವೆಂಬುದು ಕರ್ನಾಟಕದ ಇತಿಹಾಸದಲ್ಲಿ ಪತನ ವೈಭವದ ಕಾಲವಾಗಿದ್ದಿತು. ಅಂದು ರಾಜಸತ್ತೆ, ಮತಸತ್ತೆ, ಪುರುಷಸತ್ತೆಗಳು ಸಮಾಜವನ್ನು ನಿಯಂತ್ರಿಸುವ ಶಕ್ತಿಯಾಗಿದ್ದವು. ಇವುಗಳಲ್ಲಿ "ರಾಜಸತ್ತೆ"ಯ ಪೋಷಣೆಗಾಗಿ ಯುದ್ಧದಲ್ಲಿ ತೊಡಗುವುದು, ದುಡಿದು ಸುಂಕ ತೆರುವುದು ಅಂದಿನ ಪ್ರಜೆಗಳ ಸ್ಥಿತಿಯಾಗಿದ್ದಿತು. "ಮತಸತ್ತೆ"ಯ ಹೆಸರಿನಲ್ಲಿ ಶಿಷ್ಟಪದ ಮತ್ತು ಜಾನಪದ ಧರ್ಮಗಳ ಮುಖಂಡರು ಭಕ್ತರನ್ನು ಶೋಷಿಸುತ್ತಿದ್ದರು. ಇದೇ ರೀತಿ "ಪುರುಷಸತ್ತೆ" ಸ್ತ್ರೀವರ್ಗವನ್ನು ತುಳಿಯುತ್ತಲಿದ್ದಿತು. ಹೀಗಾಗಿ ಸಮಾಜದಲ್ಲಿ ರಾಜವರ್ಗ-ಪ್ರಜಾವರ್ಗ, ಪುರೋಹಿತವರ್ಗ-ಭಕ್ತವರ್ಗ, ಪುರುಷವರ್ಗ-ಸ್ತ್ರೀವರ್ಗಗಳೆಂಬ ಸೀಳು ತಲೆದೋರಿ. ಒಂದು ಇನ್ನೊಂದನ್ನು ಶೋಷಿಸುವಲ್ಲಿ ಜೀವನ ವ್ಯವಸ್ಥೆಯ ಸಮತೋಲನ ತಪ್ಪಿಹೋಗಿದ್ದಿತು. ಈ ಅನ್ಯಾಯದ ಗರ್ಭಸೀಳಿ ಹುಟ್ಟಿಕೊಂಡು, ಸಾಮಾಜಿಕ ಸಮತೋಲನಕ್ಕಾಗಿ ಹೋರಾಡಿದವ, ಬಸವಣ್ಣ.

ಬಾಗೆವಾಡಿ. ಬಸವಣ್ಣನ ಜನ್ಮಗ್ರಾಮ. ತಂದೆ ಮಾದರಸ. ತಾಯಿ ಮಾದಲಾಂಬಿಕೆ. ಬಹುಶಃ ಈ ಕುಟುಂಬ ಮಂಡಗೆ ಗ್ರಾಮದಿಂದ ಬಾಗೆವಾಡಿಗೆ ಬಂದಿದ್ದಿತು. ಅರ್ಜುನವಾಡ ಶಾಸನದ ಪ್ರಕಾರ ತಂದೆ ಮಾದಿರಾಜ 'ತರ್ದವಾಡಿ ಮಧ್ಯಗ್ರಾಮ'ವಾದ ಈ ಬಾಗೆವಾಡಿಯು 'ಪುರವರಾಧೀಶ್ವರ'. ತಾಯಿ ಮಾದಲಾಂಬಿಕೆಯು ದಂಡನಾಯಕ ಬಲದೇವನ ಸೋದರಿ. ಇಂಥ ಪ್ರತಿಷ್ಠಿತ ಹಿನ್ನೆಲೆ ಬಸವಣ್ಣನದಾಗಿದ್ದಿತು.

ಬಸವಣ್ಣ ಹುಟ್ಟುವ ಹೊತ್ತಿಗೆ ಕರ್ನಾಟಕದ ಧಾರ್ಮಿಕ ಕ್ಷೇತ್ರವನ್ನು ಅಗ್ರಹಾರ ಸಂಸ್ಕೃತಿ. ದೇವಾಲಯ ಸಂಸ್ಕೃತಿಗಳು ಆಳುತ್ತಿದ್ದವು. ಅಗ್ರಹಾರ ಸಂಸ್ಕೃತಿಯು ಮೂಲತಃ ಧಾರ್ಮಿಕವಾಗಿ ಕರ್ಮನಿಷ್ಠ. ಸಾಮಾಜಿಕವಾಗಿ ವರ್ಣಭೇದನಿಷ್ಠವಾದುದು. ಈಗ ದೇವಾಲಯ ಸಂಸ್ಕೃತಿ ಇದೇ ದಾರಿಗೆ ಹೊರಳಿದ್ದರೂ. ಮೂಲತಃ ಅದು. ಧಾರ್ಮಿಕವಾಗಿ ಭಕ್ತಿನಿಷ್ಠ. ಸಾಮಾಜಿಕವಾಗಿ ವರ್ಣಭೇದ ನಿರಾಕರಣನಿಷ್ಠವಾದುದು. ಹೀಗಾಗಿ ಹುಟ್ಟು ಹೋರಾಟಗಾರನಾದ ಬಸವಣ್ಣ ತನ್ನ ಎಳೆಯ ವಯಸ್ಸಿನಲ್ಲಿಯೇ ಸ್ಥಗಿತ ಮೌಲ್ಯದ ಅಗ್ರಹಾರಸಂಸ್ಕೃತಿಯನ್ನು ತೊರೆದು. ಚಲನಶೀಲ ಮೌಲ್ಯದ ದೇವಾಲಯಸಂಸ್ಕೃತಿಗೆ ನೆಲೆಯಾಗಿದ್ದ ಕೂಡಲಸಂಗಮಕ್ಕೆ ಬಂದನು. ಇದು ಅವನ ಜೀವನದಲ್ಲಿ "ಕರ್ಮದಿಂದ ಧರ್ಮಕ್ಕೆ" ದಾಟಿಬಂದ ಕಾಲಘಟ್ಟವಾಗಿದೆ.

ಕೂಡಲಸಂಗಮ ಬಸವಣ್ಣನ ಸಾಧನಾರಂಗ. ಅಲ್ಲಿ ಅಧ್ಯಯನ. ಮೂಲಚಿಂತನೆಗಳ ಮೂಲಕ ಅವನು ತನ್ನ ವ್ಯಕ್ತಿತ್ವವನ್ನು ವಿಕಾಸಗೊಳಿಸಿಕೊಂಡನು. 'ಸಂಗಮ' ಅನೇಕ ಅರ್ಥಗಳಲ್ಲಿ ಅವನ ಅಂದೋಳನಕ್ಕೆ ಸಂಕೇತವಾಯಿತು. ವೈಯುಕ್ತಿಕ ರಂಗ. ಸಾಮಾಜಿಕ ರಂಗಗಳಲ್ಲಿ ಪ್ರವಹನಶೀಲತೆಯನ್ನು ಬಯಸುವ ಅವನಿಗೆ. ಕೃಷ್ಣೆ ಮಲಪ್ರಭೆಯರ ಪ್ರವಾಹಪ್ರದೇಶ ಪಾಠವಾಗಿ ಪರಿಣಮಿಸಿತು. ಬಸವಣ್ಣ ತನ್ನ ಅಂಗಗುಣಗಳನ್ನು ನೀಗಿ ಲಿಂಗಗುಣಗಳನ್ನು ಆತ್ಮೀಕರಿಸಿಕೊಂಡು ಹೊಸ ಮನುಷ್ಯನಾಗಿ ಹುಟ್ಟಿದ್ದು. ಬೆಳೆದದ್ದು ಇಲ್ಲಿ. ಹೀಗಾಗಿ ಅವನ ಜೀವನದಲ್ಲಿ ಇದು ವ್ಯಕ್ತಿತ್ವವನ್ನು "ಅಂಗದಿಂದ ಲಿಂಗಕ್ಕೆ" ಪರಿವರ್ತಿಸಿಕೊಂಡ ಕಾಲಘಟ್ಟವಾಗಿದೆ.

ಕೂಡಲಸಂಗಮವನ್ನು ತೊರೆದು ರಾಜಧಾನಿ ಮಂಗಳವಾಡಕ್ಕೆ ಬಂದ ಬಸವಣ್ಣ. ಮಾಂಡಲಿಕನಾದ ಕಲಚುರಿ ಬಿಜ್ಜಳನಲ್ಲಿ ಕರಣಿಕ-ಗಣಕಾಧಿಕಾರಿ ಹುದ್ದೆಗಳನ್ನು ವಹಿಸಿಕೊಂಡನು. ಆಮೇಲೆ ಬಿಜ್ಜಳ ಚಕ್ರವರ್ತಿಯಾಗುವಲ್ಲಿ. ಅವನೊಂದಿಗೆ ಕಲ್ಯಾಣಕ್ಕೆ ಬಂದು. ಭಂಡಾರ ಮಂತ್ರಿಯಾದನು. ಈ ಪಟ್ಟಣ ಇವನ ಬದುಕಿನ ಬಹುಮುಖ್ಯ ಕೇಂದ್ರವಾಯಿತು. ಈ ಸಂದರ್ಭದಲ್ಲಿ ಶರಣ ಸಮುದಾಯದ ಸಂಘಟನೆ. ಅನುಭವ ಮಂಟಪದ ಸ್ಥಾಪನೆ. ಸಿದ್ಧಾಂತಗಳ ರಚನೆ-ಪ್ರಸಾರ. ವಚನಸಾಹಿತ್ಯದ ಸೃಷ್ಟಿ ಇತ್ಯಾದಿ ಬಹುದೊಡ್ಡ ಕಾಣಿಕೆಗಳು ಇವನಿಂದ

ಸಂದವು. ಕೂಡಲಸಂಗಮದಲ್ಲಿ ಆತ್ಮಕಲ್ಯಾಣ ಮಾಡಿಕೊಂಡಿದ್ದ ಬಸವಣ್ಣ. ಈಗ ಸಮಾಜ(ಜಂಗಮ)ಕಲ್ಯಾಣ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡನು. ಅವನು "ಲಿಂಗದಿಂದ ಜಂಗಮಕ್ಕೆ" ವಿಸ್ತರಿಸಿಕೊಂಡ ಕಾಲಘಟ್ಟವಿದು.

ಹೀಗೆ ಬಾಗೆವಾಡಿಯಲ್ಲಿ ಕರ್ಮದಿಂದ ಧರ್ಮಕ್ಕೆ. ಕೂಡಲಸಂಗಮದಲ್ಲಿ ಅಂಗದಿಂದ ಲಿಂಗಕ್ಕೆ. ಕಲ್ಯಾಣದಲ್ಲಿ ಲಿಂಗದಿಂದ ಜಂಗಮಕ್ಕೆ ಸಾಗಿಬಂದಿದ್ದಾನೆ. ಬಸವಣ್ಣ. ಇಲ್ಲಿ. ಜಂಗಮಸೇವೆಯ ಅಂದರೆ ಸಮಾಜ ಸೇವೆಯ ಅಂಗವಾಗಿ ವರ್ಗಭೇದ. ವರ್ಣಭೇದ. ಲಿಂಗಭೇದ ನಿರಾಕರಣೆಯ ತೀವ್ರಕ್ರಮಗಳನ್ನು ಅವನು ಕೈಗೆತ್ತಿಕೊಂಡನು. ಮೇಲು ವರ್ಣದವರು ಮೇಲು ವರ್ಗದವರಾಗಿರುವುದನ್ನು, ಕೆಳವರ್ಣದವರು ಕೆಳವರ್ಗದವರಾಗಿರುವುದನ್ನು ಅಂದಿನ ಸಮಾಜ ಸಹಿಸುತ್ತಿದ್ದಿತು. ಮೇಲು ವರ್ಣದವರು ಕೆಳವರ್ಗದವರಾದರೂ. ಮೇಲುವರ್ಣ ಕಾರಣವಾಗಿ ಸಮಾಜದಲ್ಲಿ ಅವರದು ಮೇಲು ವರ್ಗವಾಗಿರುತ್ತಿದ್ದಿತು. ಇದನ್ನೂ ಸಮಾಜ ಸಹಿಸುತ್ತಿದ್ದಿತು. ಆದರೆ ಕೆಳವರ್ಣದವರು ಮೇಲು ವರ್ಗದವರಾಗುವ ಪ್ರಗತಿಪರ ನಿಲವು ಬಸವಣ್ಣನದಾಗಿದ್ದಿತು. ಈ ಪ್ರಗತಿಪರ ನಿಲವನ್ನು ಪ್ರತಿಭಟಿಸುವ ರೀತಿಯಲ್ಲಿ ಅಗ್ರಹಾರ ಸಂಸ್ಕೃತಿ. ದೇವಾಲಯ ಸಂಸ್ಕೃತಿ ಮತ್ತು ರಾಜಸತ್ತಾ ಸಂಸ್ಕೃತಿಗಳು ಒಟ್ಟಾಗಿ ನಿಂತು. ಅವನ ಈ ಆಂದೋಲನವನ್ನು ಹತ್ತಿಕ್ಕಿದವು. ಸತ್ಯವನ್ನು ಎತ್ತಿ ಹಿಡಿದ ಶರಣರು ದಮನಕ್ಕೆ ಗುರಿಯಾದರು. ಹುತಾತ್ಮರಾದರು. ಬಸವಣ್ಣ ಕಲ್ಯಾಣವನ್ನು ತೊರೆದು ಕೂಡಲಸಂಗಮಕ್ಕೆ ಬಂದು ಐಕ್ಯನಾದ.

* * *

ತಾನೊಬ್ಬನೇ ಅಲ್ಲದೆ ಹೆಂಡಿರಾದ ಗಂಗಾಂಬಿಕೆ. ನೀಲಾಂಬಿಕೆ. ತಂಗಿ ನಾಗಲಾಂಬಿಕೆ. ತಂಗಿಯ ಮಗ ಚೆನ್ನಬಸವಣ್ಣ - ಹೀಗೆ ಇಡೀ ಕುಟುಂಬವನ್ನೇ ಆಂದೋಲನದ ಭಾಗವಾಗಿಸಿದ ಬಸವಣ್ಣ. ಸಮಾಜದ ವಿವಿಧ ಸ್ತರಗಳಿಂದ ಬಂದ ಜನಸಮುದಾಯವನ್ನೂ ಭಾಗವಾಗಿಸಿ. ಅದಕ್ಕೆ ಬಹುದೊಡ್ಡ ಸಾಮೂಹಿಕ ಸ್ವರೂಪ ಕೊಟ್ಟನು. ಅದನ್ನು ಪ್ರಾಚೀನ ಭಾರತದ ಒಂದು ಅರ್ಥಪೂರ್ಣ ಜನಪರ ಆಂದೋಲನವಾಗಿಸಿದನು.

ಭಾರತವು ವರ್ಗಭೇದ. ವರ್ಣಭೇದ. ಲಿಂಗಭೇದ - ಹೀಗೆ ಭೇದಸಂಸ್ಕೃತಿಯ ರಾಷ್ಟ್ರವಾಗಿದೆ. ಭೇದಸಂಸ್ಕೃತಿಯ ಸಮಾಜದಲ್ಲಿ ಆತ್ಮಕಲ್ಯಾಣದ ಪ್ರಯೋಗಗಳು ಜರುಗಬಹುದೇ ಹೊರತು. ಸಮಾಜಕಲ್ಯಾಣದ ಆಂದೋಲನಗಳು ಜರುಗಲಾರವು. ಶರಣರು ಮಾತ್ರ ಈ ಎರಡೂ ಬಗೆಯ ಕಲ್ಯಾಣದ ವಿಷಯವಾಗಿ ವ್ಯಕ್ತಪಡಿಸಿದ ವಿಚಾರಗಳು ಹೀಗಿವೆ :

ವ್ಯಕ್ತಿ ಅಂಗಭಾವವನ್ನು ನೀಗಿ ಲಿಂಗಭಾವವನ್ನು ಅಳವಡಿಸಿಕೊಳ್ಳಬೇಕೆಂಬುದು ಶರಣಸಿದ್ಧಾಂತದ ಕೇಂದ್ರ ಆಶಯ. ಇದಕ್ಕಾಗಿ ವ್ಯಕ್ತಿ ಅನುಸರಿಸಬೇಕಾದುದು

ಷಟ್ಸ್ಥಲ ಮಾರ್ಗವನ್ನು. ಇಲ್ಲಿ ಅಂಗನಾಗಿರುವ ವ್ಯಕ್ತಿ ತನ್ನ ಆತ್ಮಸ್ವರೂಪವಾಗಿರುವ ಇಷ್ಟಲಿಂಗವನ್ನು ಸಾಧನವಾಗಿ ಹಿಡಿದುಕೊಂಡು ಶ್ರದ್ಧಾ, ನಿಷ್ಠಾ, ಅವಧಾನ, ಅನುಭಾವ, ಆನಂದ, ಸಮರಸ ಭಾವಗಳನ್ನು ಮೈಗೂಡಿಸಿಕೊಳ್ಳುತ್ತ, ಕ್ರಮವಾಗಿ ಭಕ್ತಿ, ಮಹೇಶ, ಪ್ರಸಾದಿ, ಪ್ರಾಣಲಿಂಗಿ, ಶರಣ, ಐಕ್ಯ ಸ್ಥಿತಿಗಳನ್ನು ಪಡೆದು ಲಿಂಗವಾಗುವುದು. ಈ ಷಟ್ಸ್ಥಲ ಮಾರ್ಗದ ಗುರಿ. ಇದನ್ನೇ 'ಲಿಂಗವಿಡಿದು ಲಿಂಗಸಿದ್ಧಿ' ಎನ್ನುತ್ತಾರೆ. ಶರಣರು. ಹೀಗೆ ಲಿಂಗವ್ಯಕ್ತಿತ್ವವನ್ನು ಪಡೆದ ಶರಣನು ತನ್ನ ಜೀವನದ ಸಕಲ ವ್ಯಾಪಾರವನ್ನು ಲಿಂಗಭಾವದಿಂದ ಅನುಭವಿಸುತ್ತಾನೆ.

ಭಾರತೀಯ ಸಿದ್ಧಾಂತಗಳು ಪ್ರಾಣವನ್ನು ಲಿಂಗಮಾಡಿಕೊಳ್ಳುವ ಪ್ರಾಣಲಿಂಗಿ ಪಾತಳಿಗೆ ನಿಂತುಬಿಟ್ಟರೆ. ವೀರಶೈವ ಸಿದ್ಧಾಂತ ಇನ್ನೂ ಮುಂದೆ ಹೋಗಿ ಸಮಾಜವನ್ನೂ ಲಿಂಗವಾಗಿಸುವ 'ಶರಣ' ಪಾತಳಿಯನ್ನು ಹೇಳುತ್ತದೆ. ಹಸನಾದ 'ವ್ಯಕ್ತಿಜೀವನ'ದಷ್ಟೇ ಮುಖ್ಯವಾದುದು. ಅವನ ಬೆಳವಣಿಗೆಗೆ ಬೇಕಾಗುವ ಹಸನಾದ 'ಸಮಾಜವ್ಯವಸ್ಥೆ'ಯೆಂಬುದು ಶರಣರ ವಿಚಾರವಾಗಿದೆ. ಇಲ್ಲದಿದ್ದರೆ ಸ್ನಾನಮಾಡಿ ಕೆಸರಿನಲ್ಲಿ ವ್ಯವಹರಿಸಿದಂತಾಗುತ್ತದೆ. ಮಾಡಿದ ಸ್ನಾನ ವ್ಯರ್ಥವಾಗುತ್ತದೆ. ಹೀಗಾಗಿ ವ್ಯಕ್ತಿತ್ವದ ಶುದ್ಧೀಕರಣದಷ್ಟೇ ಸಮಾಜದ ಶುದ್ಧೀಕರಣವೂ ಮುಖ್ಯವೆಂದು ಶರಣರು ಹೇಳುತ್ತಾರೆ.

ವ್ಯಕ್ತಿತ್ವದ ಒಳಪದರಿನಲ್ಲಿ ವಿಕಾರಗಳಿರುವಂತೆ ಸಮಾಜದ ಒಳರಚನೆಯಲ್ಲಿಯೂ ಸಭ್ಯತೆಯ ಸೋಗಿನಲ್ಲಿ ವಿಕೃತ ಆಚರಣೆಗಳು ನಿರ್ಮಾಣವಾಗಿರುತ್ತವೆ. ಇದರಿಂದಾಗಿ ಸಮಾಜದ ಜೀವನವು ಅಶುದ್ಧವಾಗುತ್ತದೆ. ಭಾರತದಲ್ಲಿ ಇದರ ಶುದ್ಧೀಕರಣದ ಕಡೆಗೆ ಬಹುಶಃ ಬೌದ್ಧಧರ್ಮವನ್ನು ಬಿಟ್ಟರೆ. ವೀರಶೈವೇತರ ಯಾವುದೇ ಧರ್ಮಗಳು ಮೊದಲಿನಿಂದಲೂ ಗಮನಕೊಡಲಿಲ್ಲ. ಏಕೆಂದರೆ ನಮ್ಮ ದೇಶದಲ್ಲಿ ತತ್ವಚಿಂತನೆ ಪ್ರಾರಂಭವಾದುದು ಸಮಾಜದಲ್ಲಲ್ಲ; ಅಡವಿಯಲ್ಲಿ. ಆಶ್ರಮದಲ್ಲಿ. ಅಲ್ಲಿಯ ಮುನಿಗಳಿಗೆ 'ವ್ಯಕ್ತಿಗತ' ಸಮಸ್ಯೆಗಳನ್ನು ಅಂದರೆ ತಮ್ಮೊಳಗಿನ ಮಾನಸಿಕ ವಿಕಾರಗಳನ್ನು ದೂರಗೊಳಿಸಿಕೊಳ್ಳುವುದೇ ಮುಖ್ಯವಾಗಿದ್ದಿತು. ಕಾಲಕ್ರಮದಲ್ಲಿ ಅರಣ್ಯಜೀವನಕ್ಕೆ ಬದಲು ಗ್ರಾಮಜೀವನ ಅಸ್ತಿತ್ವಕ್ಕೆ ಬಂದು. ವ್ಯಕ್ತಿಗತ ಸಮಸ್ಯೆಗಳೊಂದಿಗೆ ಸಮಾಜಗತ ಸಮಸ್ಯೆಗಳು ಉದ್ಭವಿಸಿದರೂ. ಭಾರತದಲ್ಲಿ ಹಳೆಯ 'ವ್ಯಕ್ತಿಪರ ಚಿಂತನ' ಕ್ರಮವೇ ಮುನ್ನಡೆದು. 'ಸಮಾಜಪರ ಚಿಂತನ'ಕ್ರಮ ಉಪೇಕ್ಷಿತವಾಯಿತು. ಹೆಚ್ಚಿನದಾಗಿ ಕಾಲಕಾಲಕ್ಕೆ ಸ್ತ್ರೀತಿಕಾರರು ಹುಟ್ಟಿಬಂದು. ಸಮಾಜದ ಬಗ್ಗೆ ಭೇದನೀತಿಗಳನ್ನು ರೂಪಿಸಿ. ಅದನ್ನು ಹೋಳು ಹೋಳು ಮಾಡಿದರು. ಇದರಿಂದ ಭಾರತೀಯರು 'ವೈಯಕ್ತಿಕವಾಗಿ ಸಬಲರು. ಸಾಮಾಜಿಕವಾಗಿ ದುರ್ಬಲರು' - ಎಂಬ ಪರಿಸ್ಥಿತಿ ನಿರ್ಮಾಣವಾಯಿತು. ಈ ಸಂದರ್ಭದಲ್ಲಿ ಶರಣರು ಸಬಲ ಸಮಾಜಕ್ಕಾಗಿ ಬುದ್ಧನಿಗಿಂತ ಹೆಚ್ಚು ವೈಜ್ಞಾನಿಕವಾಗಿ ವಿಚಾರಿಸಿ.

ವ್ಯಕ್ತಿಕಲ್ಯಾಣದೊಂದಿಗೆ ಸಮಾಜಕಲ್ಯಾಣಕ್ಕಾಗಿಯೂ ಶ್ರಮಿಸಿದರು. ಈ ಉಭಯ ಕಲ್ಯಾಣಗಳನ್ನು 'ಲಿಂಗವ್ಯಸನ. ಜಂಗಮಪ್ರೇಮ'ವೆಂದು ಬಸವಣ್ಣನವರು ಕರೆದಿದ್ದಾರೆ. "ಸೋಹಂ ಎಂದೆನಿಸದೆ, ದಾಸೋಹಂ ಎಂದೆನಿಸಯ್ಯಾ" ಎಂದೂ ಹೇಳಿ. ಜಂಗಮ ದಾಸೋಹತತ್ವಕ್ಕೆ ಅವರು ಮಾದರಿಯೆನಿಸಿದ್ದಾರೆ.

ಹೀಗೆ ಪ್ರಾಚೀನ ಭಾರತೀಯ ತತ್ವಸಿದ್ಧಾಂತಗಳು ವ್ಯಕ್ತಿಸುದ್ದಿಯ ಬಗೆಗೆ ಒತ್ತು ಕೊಟ್ಟು ಸಮಾಜಸುದ್ದಿಯನ್ನು ಉಪೇಕ್ಷಿಸಿದರೆ, ಆಧುನಿಕ ಸಿದ್ಧಾಂತಗಳು ಸಮಾಜ ಸುದ್ದಿಯ ಕಡೆಗೆ ಒತ್ತುಕೊಟ್ಟು ವ್ಯಕ್ತಿಸುದ್ದಿಯನ್ನು ಉಪೇಕ್ಷಿಸುತ್ತವೆ. ಬಸವಸಿದ್ಧಾಂತ ಮಾತ್ರ ವ್ಯಕ್ತಿಸುದ್ದಿಯಲ್ಲಿ ಬಿಚ್ಚಿಕೊಂಡು, ಸಮಾಜಸುದ್ದಿಯಲ್ಲಿ ವಿಸ್ತಾರಗೊಳ್ಳುತ್ತದೆ.

ಸಮಾಜ ಶುದ್ಧವಾಗುವುದೆಂದರೆ ಸಮಾಜದಲ್ಲಿ ಸಮಾನತೆಯನ್ನು ತರುವುದು. ಈ ಸಾಮಾಜಿಕ ಸಮಾನತೆಗೆ ಮೂಲವಾದುದು 'ಆರ್ಥಿಕ ಸಮಾನತೆ'ಯೆಂಬುದನ್ನು ಅರಿತಿದ್ದ ಬಸವಣ್ಣ. ಅರ್ಥಮಂತ್ರಿ (Finance Minister) ಆಗಿದ್ದುದು ಒಂದು ಯೋಗಾಯೋಗ. ಈವರೆಗೆ ರಾಜ್ಯದ ಭಂಡಾರವೆಂದರೆ ರಾಜನ ಭಂಡಾರವೆಂದೇ ಭಾವಿಸಲಾಗಿದ್ದಿತು. ಜಂಗಮರಿಗೆ (ಪ್ರಜೆಗಳಿಗೆ) ಭಂಡಾರ ವಿನಿಯೋಗಿಸುತ್ತಿದ್ದುದನ್ನು ಆಕ್ಷೇಪಿಸಿದ ಬಿಜ್ಜಳನಿಗೆ ಉತ್ತರ ಕೊಡುತ್ತ. "ತಮ್ಮೊಡವೆಯಂ ತಾವೆ ಕೊಂಡರ್" ಎಂದು ಹರಿಹರನ ಬಸವಣ್ಣ ನುಡಿಯುವುದನ್ನು ನೋಡಿದರೆ. ಭಂಡಾರದ ಒಡೆಯ ರಾಜನಲ್ಲ. ಪ್ರಜೆಗಳು - ಎಂದು ಅವನು ನಂಬಿದ್ದನೆಂದು ಸ್ಪಷ್ಟವಾಗುತ್ತದೆ. ಗುರುವಿಗೆ ತನುದಾಸೋಹ. ಲಿಂಗಕ್ಕೆ ಮನದಾಸೋಹಗಳಂತೆ 'ಜಂಗಮಕ್ಕೆ ಧನದಾಸೋಹ' ನಡೆಸಬೇಕೆಂಬುದು ಶರಣ ಸಿದ್ಧಾಂತ. ಇದರಿಂದ ಬಸವಣ್ಣನ ಸಾಮಾಜಿಕ ಸಿದ್ಧಾಂತವು ಮಾರ್ಕ್ಸನಂತೆ ಧನದ ಅಂದರೆ ಅರ್ಥದ ಸಮಾನತೆಯ ಮೇಲೆ ನಿಂತಿದ್ದಿತೆನಿಸುತ್ತದೆ. ಬಿಜ್ಜಳ ಮತ್ತು ಬಸವಣ್ಣನವರಲ್ಲಿ ಉದ್ಭವಿಸಿದ ಘರ್ಷಣೆಯ ಮೂಲ ಬೀಜ. ಇವರಿಬ್ಬರ ಈ ಆರ್ಥಿಕ - ಸಮಾನತೆಯ ಪರ-ವಿರೋಧಿ ನೀತಿಯೆನಿಸುತ್ತದೆ. ಬಿಜ್ಜಳನ ರಾಜಸತ್ತೆಯ ಸಂವಿಧಾನ, ಬಸವಣ್ಣನ ಪ್ರಜಾಸತ್ತೆಯ ಸಂವಿಧಾನಗಳು ವಿರುದ್ಧಮುಖಿಯಾಗಿ ಬೆಳೆಯಲೂ ಈ ಅರ್ಥ ಮೂಲಕಾರಣವಾಯಿತು.

ಬಸವಣ್ಣನ ಈ ಅರ್ಥತತ್ವಕ್ಕೆ ಎರಡು ಮಗ್ಗಲುಗಳುಂಟು. ಒಂದು ಕಾಯಕ (ಶ್ರಮ). ಇನ್ನೊಂದು ದಾಸೋಹ (ವಿತರಣೆ). ಕಾಯಕಮಾಧ್ಯಮದಿಂದ ಗಳಿಸಬೇಕು. ದಾಸೋಹಮಾಧ್ಯಮದಿಂದ ಬಳಸಬೇಕು - ಎಂಬ ಸೂತ್ರದ ಆದರ್ಶದಲ್ಲಿ 'ಕಲ್ಯಾಣರಾಜ್ಯ' ಕಟ್ಟುವುದು ಮಂತ್ರಿ ಬಸವಣ್ಣನ ಧ್ಯೇಯವಾಗಿದ್ದಿತು. ಭಾರತೀಯ ಪರಂಪರೆಯಲ್ಲಿ ಧರ್ಮವೀರನೆನಿಸುವ ಬಸವಣ್ಣ. ಅದನ್ನೂ ಮೀರಿದ ಮಹಾಪುರುಷನೆಂದು ಈ ಎಲ್ಲ ಚಿಂತನೆಗಳು ವ್ಯಕ್ತಪಡಿಸುತ್ತವೆ. ಅವನು ಈ ಚಿಂತನೆಗಳಿಗೆ ಸಮರ್ಥ ವಾಹಕವಾಗಿ ಬಳಸಿದ್ದು, ವಚನಗಳನ್ನು.

ಶರಣರು ಭಾವನೆಗಳನ್ನು ಕಲಾತ್ಮಕಗೊಳಿಸಲು ಹೊರಟ ಕವಿಗಳಲ್ಲ: ಬದುಕನ್ನು ಕಲಾತ್ಮಕಗೊಳಿಸಲು ಹೋರಾಡಿದ ಸಂತರು. ಈ ಉತ್ಕಟ ಹೋರಾಟದ ಉಪನಿಷ್ಪತ್ತಿಯಾಗಿ ವಚನಸಾಹಿತ್ಯ ನಿರ್ಮಾಣವಾಯಿತು. ಹೀಗೆ ನಿರ್ಮಾಣ ಮಾಡುವಾಗ 'ನಿನಗೆ ಕೇಡಿಲ್ಲವಾಗಿ ಆನು ಒಲಿದಂತೆ ಹಾಡುವೆ' ಎಂಬ ಕಾವ್ಯಧೋರಣೆ ಬಸವಣ್ಣನವರ ಕಣ್ಣು ಮುಂದಿದ್ದಿತು. 'ನಿನಗೆ ಕೇಡಿಲ್ಲವಾಗಿ ಹಾಡುವೆ' ಎಂಬಲ್ಲಿ ಸಾಮಾಜಿಕ responsibility, 'ಆನು ಒಲಿನಂತೆ ಹಾಡುವೆ' ಎಂಬಲ್ಲಿ ವೈಯಕ್ತಿಕ Freedom- ಇವು ಕವಿಗಿರಬೇಕೆಂಬುದನ್ನು ಸ್ಪಷ್ಟಪಡಿಸುತ್ತಾನೆ. ಒಬ್ಬ ಬರಹಗಾರನಾಗಿ ಬಸವಣ್ಣ ಏಕಕಾಲಕ್ಕೆ ಈ ಉಭಯ ಹೊಣೆಗಳನ್ನು ಸರಿಯಾಗಿ ನಿರ್ವಹಿಸಿದ್ದಾನೆ.

ಒಂದು ಸಾಹಿತ್ಯಕೃತಿಯ ಅಧ್ಯಯನವೆಂಬುದು ಅಲ್ಲಿ ಹುದುಗಿರುವ ವ್ಯಕ್ತಿಶೋಧ. ಸಮಾಜಶೋಧ. ಮೌಲ್ಯಾದರ್ಶಶೋಧ ಮತ್ತು ಸೌಂದರ್ಯಶೋಧವಾಗಿದೆ. ಈ ನಾಲ್ಕು ನೆಲೆಗಳ ಅಧ್ಯಯನಕ್ಕೆ ವಸ್ತುವಾಗುವ ಶಕ್ತಿ. ಬಸವಣ್ಣನವರ ವಚನಗಳಲ್ಲಿದೆ.

ಈಗಾಗಲೇ ಎಲ್ಲರೂ ಗುರುತಿಸಿದಂತೆ ಅವನ ವಚನಗಳಲ್ಲಿ 'ವ್ಯಕ್ತಿಶೋಧ' ಅಂದರೆ ಆತ್ಮವಿಮರ್ಶೆ ಪ್ರಧಾನವಾಗಿದೆ. ನಾಟಕದ ಪಾತ್ರವೊಂದು ತನ್ನ ನೋವು. ವಿಷಾದ. ಪ್ರೀತಿ. ನಿಷ್ಠೆ. ಕರುಣೆ. ಸಿಟ್ಟುಗಳನ್ನು First person narrative ಶೈಲಿಯಲ್ಲಿ ತೋಡಿಕೊಳ್ಳುವಂತೆ. ಬಸವಣ್ಣ ತನ್ನ ವ್ಯಕ್ತಿತ್ವದ ಒಳಗನ್ನು ತಲಸ್ಪರ್ಶಿಯಾಗಿ ತೋಡಿಕೊಂಡಿದ್ದಾನೆ. ತಿಳಿನೀರಿನಲ್ಲಿ ಎಳೆಮೀಸಿನಂತೆ ಹರಿದಾಡುವ ಅವನ ಮನಸ್ಸಿನ ಅನೇಕ ಬಗೆಗಳು ಇಲ್ಲಿ ಕಾಣಿಸುತ್ತವೆ.

'ಸಮಾಜವಿಮರ್ಶೆ' ಬಸವಣ್ಣನವರ ವಚನಗಳ ಇನ್ನೊಂದು ಮುಖವಾಗಿದೆ. ಅನ್ಯಾಯವನ್ನು ಪ್ರತಿಭಟಿಸುವ. ನ್ಯಾಯವನ್ನು ಪ್ರತಿಪಾದಿಸುವ ಅವನದು ರಚನಾತ್ಮಕ ವಿಮರ್ಶೆಯಾಗಿದ್ದು. ಅಲ್ಲಿ ಒಬ್ಬ ಸಮಾಜವಿಜ್ಞಾನಿಯ ವೈಜ್ಞಾನಿಕ ದೃಷ್ಟಿ ಎದ್ದುಕಾಣುತ್ತದೆ. ಕೆಲವೊಮ್ಮೆ ಅನ್ಯಾಯವನ್ನು ಸಾಮಾನ್ಯೀಕರಿಸಿ ಮಾತನಾಡದೆ 'ಆನೀ ಬಿಜ್ಜಳಂಗೆ ಅಂಜುವೆನೆ ಅಯ್ಯಾ' ಎಂದು ವ್ಯಕ್ತಿಯನ್ನು ಬೆರಳುಮಾಡಿ ಆಡುವುದು. 'ಬಿಜ್ಜಳನ ಭಂಡಾರವೆನಗೆಯ್ಯಾ' ಎಂದು ತಮ್ಮ ಮೇಲಿನ ವ್ಯಕ್ತಿಗತ ಆರೋಪವನ್ನು ನಿರಾಕರಿಸುವುದು. 'ಚಳುವಳಿಭಾಷೆಯಂತೆ ಕೇಳಿಸುತ್ತದೆ.

ಇದರ ಜೊತೆಗೆ ದಯವೇ ಧರ್ಮದ ಮೂಲ. ಸತ್ಯವ ನುಡಿವುದೇ ಸ್ವರ್ಗ - ಮೊದಲಾದ ಮೌಲ್ಯಾದರ್ಶಗಳಂತೂ ಹೆಜ್ಜೆ ಹೆಜ್ಜೆಗೂ ಕಾಣಿಸುತ್ತವೆ.

ಹೀಗೆ ಅವನ ಆತ್ಮವಿಮರ್ಶೆಯ ವಚನಗಳು ಆಧುನಿಕ ನವ್ಯಕಾವ್ಯವನ್ನು. ಸಮಾಜ ವಿಮರ್ಶೆಯ ವಚನಗಳು ಬಂಡಾಯಕಾವ್ಯವನ್ನು ನೆನಪಿಸುತ್ತವೆ. ಮೌಲ್ಯಾದರ್ಶದ ವಚನಗಳು ಭಾವಗೀತೆಗಳಂತೆ ಕಾಣುತ್ತವೆ. ಇಂಥ ಅಭಿವ್ಯಕ್ತಿಗಳಿಂದಾಗಿ ಬಸವಣ್ಣ ಏಕಕಾಲಕ್ಕೆ ವ್ಯಕ್ತಿಯಾಗಿ. ಸಮಾಜದ ಸದಸ್ಯನಾಗಿ. ಲೋಕದ ಮಾನವನಾಗಿ ನಮ್ಮ ಕಣ್ಣುಮುಂದೆ ಬರುತ್ತಾನೆ.

ಈ ಎಲ್ಲ ಚಿಂತನೆಗಳ ಹಿಂದೆ 'ಸ್ಥಾವರಕೃತಿವುಂಟು. ಜಂಗಮಕೃತಿವಿಲ್ಲ' ಎಂಬ ಸಿದ್ಧಾಂತ ಸದಾ ಸ್ಪಂದಿಸುತ್ತಿರುತ್ತದೆ. ಈ ತತ್ವದ ಮೇರೆಗೆ ಬಸವಣ್ಣನವರ ವಚನ, 'ಆಶಯ'ದಲ್ಲಿಯಂತೆ 'ಆಕೃತಿ'ಯಲ್ಲಿಯೂ ಜಂಗಮತ್ವವನ್ನು ಪಡೆಯಿತು. ಹೀಗಾಗಿ ಅವರ ವಚನಗಳದು ತುಂಬಾ ಸರಳ ಶಿಲ್ಪ. ಸರಳವೆಂದರೂ ಅಲ್ಲಿ ಸಂಕೀರ್ಣತೆಯಿದೆ. ವಾಚ್ಯವೆಂದರೂ ಅಲ್ಲಿ ಧ್ವನಿಯಿದೆ. ಏನು ಹೇಳಬೇಕೆಂಬ 'ಆಶಯ' ಉತ್ಕಟವಾದಾಗ ಹೇಗೆ ಹೇಳಬೇಕೆಂಬ 'ಆಕೃತಿ' ತಾನಾಗಿಯೇ ಅಚ್ಚುಕಟ್ಟುತನ ಪಡೆಯುತ್ತದೆ. ಈ ಆಕೃತಿಸೌಂದರ್ಯಕ್ಕೆ ಮಾದರಿಯಾಗಿದೆ. ಬಸವಣ್ಣನವರ ಬರವಣಿಗೆ.

ಸಾಹಿತ್ಯದ ಮಾಧ್ಯಮ ಭಾಷೆ. ಸಾಮಾನ್ಯವಾಗಿ ನಮ್ಮ ಕವಿಗಳು ಕನ್ನಡ ಭಾಷೆಯನ್ನು ಕುರಿತು ದೇಸಿ. ಮಾರ್ಗ ಇತ್ಯಾದಿಯಾಗಿ ಆಲೋಚಿಸಿದರು. ಆದರೆ ಬಸವಾದಿಪ್ರಮಥರು ಕೇವಲ ಕನ್ನಡ ಭಾಷೆಯನ್ನಲ್ಲ. ಭಾಷೆಯನ್ನೇ ಕುರಿತು ಆಲೋಚಿಸಿದರು. 'ಲಿಂಗವಿಲ್ಲದ ಶಬ್ದ ಸೂತಕ : ಕೇಳಲಾಗದು' ಎಂದು ಭವಿಯಾಗಿರುವ ಭಾಷೆಯೂ ಭಕ್ತನಾಗಬೇಕೆನ್ನುತ್ತಾರೆ: ಅಂದರೆ ಮಾತಿಗೆ ಅಂಟಿರುವ ರಾಜಸ್ತುತಿ ಮೊದಲಾದ ಮಾಲಿನ್ಯ ದೂರವಾಗಬೇಕೆನ್ನುತ್ತಾರೆ. ಇದರಿಂದಾಗಿ ಮೂಲತಃ ಭಾಷೆಯ ದುರ್ಬಳಕೆ ತಪ್ಪಿತು. ಕನ್ನಡ ಭಾಷೆಯ ಪರಿಣಾಮ ರಮ್ಯತೆ-ಉಪಯುಕ್ತತೆಗಳೂ ವರ್ಧಿಸಿದವು. ಕನ್ನಡ ಭಾಷೆಗೆ ಒದಗಿಬಂದ ಈ ಸಹಜ ಸಿದ್ಧಿಯಿಂದಾಗಿ 'ಕೂಡಲಸಂಗಮದೇವ ಭಕ್ತನ ನುಡಿಯ ನಡುವೆ ರಾಶಿಯಾಗಿಪ್ಪನು' ಎಂಬುದಕ್ಕೆ ವಚನಗಳು ನಿದರ್ಶನವಾಗಿ ನಿಂತವು.

ಪರಿಷ್ಕರಣ

ಪ್ರಾಚೀನ ಕಾಲದಲ್ಲಿ ವಚನಸಾಹಿತ್ಯ ಸೃಜನ ಮತ್ತು ಸಂಪಾದನವೆಂಬ ಎರಡು ರೀತಿಗಳಲ್ಲಿ ಪ್ರಕಟವಾಗಿದೆ. ಇಂದು ನಡೆಯುತ್ತಲಿರುವುದು ಪರಿಷ್ಕರಣವೆಂಬ ಮೂರನೆಯ ರೀತಿ. ಹನ್ನೆರಡನೆಯ ಶತಮಾನದಲ್ಲಿ ಪ್ರಕಟವಾದುದು ಸೃಜನ. ಈ ಸೃಜನವನ್ನು ಬಳಸಿ ಹದಿನೈದನೆಯ ಶತಮಾನದಲ್ಲಿ ಸಂಯೋಜಿಸಲ್ಪಟ್ಟುದು ಸಂಪಾದನ. ಈ ಸೃಜನಸಾಹಿತ್ಯದ ಪಾಠಾಂತರ. ಸಂಪಾದನಸಾಹಿತ್ಯದ ಪಾಠಾಂತರ ಮತ್ತು ಸೃಜನವನ್ನು ಸಂಪಾದನೆಗೊಳಿಸುವಲ್ಲಿ ಉದ್ಭವಿಸಿದ ಪಾಠಾಂತರವೆಂಬ ಮೂರು ಬಗೆಯ ಪಾಠಾಂತರಗಳಿಗೆ ತುತ್ತಾಗುತ್ತ ಬಂದ ವಚನ ಹಸ್ತಪ್ರತಿಗಳು ನಮಗೆ ಸಿಗುತ್ತವೆ. ವಚನ ಪರಿಷ್ಕರಣವೆಂಬುದು ವೈಜ್ಞಾನಿಕ ವಿಧಾನಗಳ ಮೂಲಕ ಇಂಥ 'ಪ್ರತಿ'ಯನ್ನು 'ಕೃತಿ'ಯನ್ನಾಗಿಸುವ ಕ್ರಿಯೆಯಾಗಿದೆ.

'ಸಮಗ್ರ ವಚನಸಾಹಿತ್ಯದ ಜನಪ್ರಿಯ ಆವೃತ್ತಿ ಪ್ರಕಟಣೆಯೋಜನೆ'ಯ ಸಂಪಾದಕ ಸಮಿತಿಯ ಮಾರ್ಗದರ್ಶನದಲ್ಲಿ. ಗ್ರಂಥಸಂಪಾದನಶಾಸ್ತ್ರದ ಆದರ್ಶದಲ್ಲಿ ಈ ಕೃತಿಯನ್ನು ಪರಿಷ್ಕರಿಸಲಾಗಿದೆ. ಇದು ಜನಪ್ರಿಯ ಆವೃತ್ತಿಯಾದರೂ

ವಿದ್ವಜ್ಜನಪ್ರಿಯ ಆವೃತ್ತಿಯೂ ಆಗಬೇಕೆಂಬ ಆದರ್ಶವನ್ನು ಕಣ್ಣಮುಂದೆ ಇಟ್ಟುಕೊಂಡು ಅರುವತ್ತೆಂಟು ಆಕರಗಳಿಂದ ವಚನಗಳನ್ನು ಸಂಗ್ರಹಿಸಿ. ಈ ಕೆಲಸ ಮಾಡಿದ್ದೇವೆ. (ಅನುಬಂಧ ನೋಡಿ).

ಇಲ್ಲಿ ಷಟ್ಸ್ಥಲದ ವಚನ ಮತ್ತು ಹೆಚ್ಚಿನ ವಚನಗಳನ್ನು ಕ್ರಮವಾಗಿ ಕಾಂಡ: ಒಂದು, ಕಾಂಡ : ಎರಡು ಹೆಸರುಗಳಿಂದ ಪ್ರತ್ಯೇಕವಾಗಿಯೇ ಸಂಪಾದಿಸಿಕೊಡಲಾಗಿದೆ. ಒಂದನೆಯ ಕಾಂಡದಲ್ಲಿ ೯೬೦, ಎರಡನೆಯ ಕಾಂಡದಲ್ಲಿ ೪೫೪ ವಚನಗಳು ಹೀಗೆ ಒಟ್ಟು ೧೪೧೪ ವಚನಗಳು ಇಲ್ಲಿವೆ. ಈ ಎರಡೂ ಭಾಗಗಳ ಸ್ವರೂಪ, ಪರಿಷ್ಕರಣ ವಿವರ ಹೀಗಿದೆ:

ಕಾಂಡ : ಒಂದು - ಷಟ್ಸ್ಥಲ ವಚನಗಳು

ಬಸವಣ್ಣನವರ ವಚನಗಳ ಷಟ್ಸ್ಥಲ ಕಟ್ಟನ್ನು ಯಾರು ಸಂಯೋಜಿಸಿದರೆಂಬುದು ಇಂದಿಗೂ ಒಂದು ಸಮಸ್ಯೆ. ಹೀಗಿದ್ದೂ ಈ ಕಾರ್ಯವನ್ನು ಪೂರೈಸಿದವನು. ಕನಕಪುರಾಧೀಶ್ವರನೆಂದು ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಮಠದ "ಬಸವಣ್ಣನವರ ಷಟ್ಸ್ಥಲ ವಚನ" ಕಟ್ಟನ್ನು (ನಂಬರ್ ೬೯೩) ಆಧರಿಸಿ ಹೇಳಬಹುದಾಗಿದೆ.^೧ ಈ ವರೆಗೆ ಷಟ್ಸ್ಥಲ ವಚನ ಕಟ್ಟು ಹೀಗೆ ಪ್ರಕಟವಾಗಿದೆ :

೧. ಬಸವಣ್ಣನವರ ವಚನಗಳು - ಮರಿಶಂಕರದ್ವಾವರು (೧೮೮೯)^೨
೨. ಶ್ರೀ ಬಸವೇಶ್ವರ ವಚನಗಳು - ಫ. ಗು. ಹಳಕಟ್ಟಿ (೧೯೨೬)
೩. ಬಸವಣ್ಣನವರ ಷಟ್ಸ್ಥಲದ ವಚನಗಳು - ಶಿ. ಶಿ. ಬಸವನಾಳ (೧೯೫೧)
೪. ಭಕ್ತಿಭಾಂಡಾರಿ ಬಸವಣ್ಣನವರ ವಚನಗಳು - ಆರ್. ಸಿ. ಹಿರೇಮಠ (೧೯೬೮)
೫. ಬಸವಣ್ಣನವರ ಟೀಕಿನ ವಚನಗಳು - ಎಂ. ಎಂ. ಕಲಬುರ್ಗಿ (೧೯೮೧)
೬. ಬಸವಣ್ಣನವರ ಷಟ್ಸ್ಥಲದ ವಚನಗಳು - ಎಲ್. ಬಸವರಾಜು (೧೯೯೦)
೭. ಬಸವಣ್ಣನವರ ವಚನ ಸಂಪುಟ - ಎಂ. ಎಂ. ಕಲಬುರ್ಗಿ (೧೯೯೩)

ಇಲ್ಲಿಯ ಮೊದಲ ಕಾಂಡದಲ್ಲಿರುವ ಷಟ್ಸ್ಥಲ ವಚನಗಳಿಗಾಗಿ ಎಲ್ಲ ದೃಷ್ಟಿಯಿಂದಲೂ ಉತ್ತಮವಾಗಿರುವ. ಶಕಟರೇಫೆ ಬಳಸಿರುವ. ತನ್ನಾತ್ಮ ತನಗೆ ಹಗೆಯಾದ ಮತ್ತೆ ಬಿನ್ನಾಣವುಂಟೆ ? ಕಾಡಿಹಿತು. ನಾಚಿಕೆ. ಅರಸಾಡದಿರಿಂ - ಮೊದಲಾದ ಅಪೂರ್ವ ಪಾಠಗಳನ್ನೊಳಗೊಂಡ. ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ತಾಳೆಗರಿ ಹಸ್ತಪ್ರತಿ(೫೧)ಯನ್ನು ಆಧಾರವಾಗಿ ಇಟ್ಟುಕೊಳ್ಳಲಾಗಿದೆ. ಈ ಷಟ್ಸ್ಥಲ ವಚನಗಳು ಮರಿಶಂಕರದ್ವಾವರ ಆವೃತ್ತಿಯಲ್ಲಿ ೯೬೩. ಫ. ಗು. ಹಳಕಟ್ಟಿ ಆವೃತ್ತಿಯಲ್ಲಿ ೯೨೬. ಬಸವನಾಳ ಆವೃತ್ತಿಯಲ್ಲಿ

೧. ಈ ವಿಷಯವನ್ನು ನನ್ನ ಗಮನಕ್ಕೆ ತಂದವರು ಶ್ರೀ ಎಸ್. ಶಿವಣ್ಣ ಅವರು.

೨. ಇದರ ಪ್ರಥಮ ಆವೃತ್ತಿಯ ಪ್ರಕಟಣೆ ೧೮೮೬ ಎಂದು ಡಾ. ಬಿ. ನಂಜುಂಡಸ್ವಾಮಿ ಹೇಳುತ್ತಾರೆ. (ಬಸವಪಥ ೧೫-೫)

೯೫೮+೩. ಆರ್. ಸಿ. ಹಿರೇಮಠ ಆವೃತ್ತಿಯಲ್ಲಿ ೯೫೯. ಎಂ. ಎಂ. ಕಲಬುರ್ಗಿ ಅವರ ಟೀಕಿನ ವಚನ ಆವೃತ್ತಿಯಲ್ಲಿ ೯೬೧. ಎಲ್. ಬಸವರಾಜು ಆವೃತ್ತಿಯಲ್ಲಿ ೯೬೧ ಇದ್ದರೆ. ಇಲ್ಲಿ ನಾವು ಆಧಾರವಾಗಿ ಇಟ್ಟುಕೊಂಡಿರುವ ತಾಳೆಪ್ರತಿ(೫೧)ಯಲ್ಲಿ ೯೬೦ ವಚನಗಳಿವೆ. ಈ ವ್ಯತ್ಯಾಸದ ಕಾರಣ-ಸ್ವರೂಪ ಹೀಗಿದೆ:

೧. ಹಳಕಟ್ಟಿ ಅವರ ಆವೃತ್ತಿಯಲ್ಲಿ ವಚನಸಂಖ್ಯೆ ಬಹಳಷ್ಟು ಕಡಿಮೆಯಿದೆ. ಬಹುಶಃ ಸಂಪಾದನ ಪ್ರಸಂಗದಲ್ಲಿ ಕಣ್ಣುಪ್ಪಿ ಕೆಲವು ವಚನಗಳು ಹೊರಗೆ ಉಳಿದುಕೊಂಡಿರಬಹುದು. ಇಲ್ಲವೆ ಅವರು ಬಳಸಿರುವ ಹಸ್ತಪ್ರತಿಯೇ ಹೀಗೆ ಇರಬಹುದು. "ಜಂಗಮವ ನಂಬದೆ ಬೇರೆ ನಂಬೆನು...." ಎಂಬ ಹೊಸ ವಚನವೊಂದು (ಪುಟ ೬೦) ಇಲ್ಲಿದೆ. ಕೃತಕವಾಗಿರುವ ಇದನ್ನು ನಾವು ಕೈಬಿಟ್ಟಿದ್ದೇವೆ.

೨. ಕೆಲವು ಹಸ್ತಪ್ರತಿಗಳಲ್ಲಿ ಮಾತ್ರ "ರುದ್ರಾಕ್ಷಿಸ್ಥಲ" ಹೆಸರಿನ ಕೆಳಗೆ ೩ ವಚನಗಳು ಹೆಚ್ಚಿವೆ. ನಾವು ಬಳಸಿದ ಷಟ್ಸ್ಥಲ ವಚನಪ್ರತಿ ೫೧ರಲ್ಲಿ ಈ ಮೂರೂ ವಚನಗಳು ಇಲ್ಲವಾಗಿ, ಅನ್ಯ ಆಕರಗಳಿಂದ ಎತ್ತಿಕೊಂಡು. ಇವುಗಳನ್ನು 'ಹೆಚ್ಚಿನ ವಚನಗಳು' ಕಾಂಡದಲ್ಲಿ ಸೇರಿಸಿದ್ದೇವೆ.

೩. ಭಕ್ತನ ಪ್ರಸಾದಿಸ್ಥಲದ ೪ ನೆಯ ವಚನ(೪೬೨) ಪ್ರಸಾದಿಯ ಪ್ರಸಾದಿಸ್ಥಲದ ಮೊದಲನೆಯ ವಚನವಾಗಿ (೭೭೮) ಮತ್ತೆ ಬಂದಿದೆ. ಇದೇ ರೀತಿ ಭಕ್ತನ ಪ್ರಸಾದಿಸ್ಥಲದ ೧೬ನೆಯ ವಚನ (೪೭೪) ಪ್ರಾಣಲಿಂಗಿಯ ಪ್ರಸಾದಿಸ್ಥಲದ ಮೊದಲನೆಯ ವಚನವಾಗಿ (೮೩೪) ಮತ್ತೆ ಬಂದಿದೆ. ಇವುಗಳನ್ನು ಹಾಗೆಯೇ ಇಟ್ಟುಕೊಂಡಿದ್ದೇವೆ.

೪. ಕೆಲವು ಪ್ರತಿಗಳಲ್ಲಿ ಐಕ್ಯಸ್ಥಲದ "ಅಷ್ಟತನುಮೂರ್ತಿ....." (೯೫೭) ಎಂದು ಆರಂಭವಾಗುವ ವಚನ ಕಂಡುಬರುವುದಿಲ್ಲ.

೫. ನಾವು ಬಳಸಿದ ತಾಳೆಪ್ರತಿಯಲ್ಲಿ "ಎತ್ತು ತೊತ್ತಾಗಿ....." (೨೬೭) ಎಂಬುದು ಹೊಸ ವಚನವಾಗಿದೆ. ಡಾ. ಎಲ್. ಬಸವರಾಜು ಅವರ ಆವೃತ್ತಿಯಲ್ಲಿ ಈ ವಚನವಲ್ಲದೆ 'ಕದ್ದ ಕಳೆನ...' (೮೭) ಎಂಬುದು ಹೊಸ ವಚನವಾಗಿದೆ. ಈ ೮೭ನೆಯ ವಚನವನ್ನು ನಾವು ಹೆಚ್ಚಿನ ವಚನ ವಿಭಾಗದಲ್ಲಿ ಸ್ವೀಕರಿಸಿದ್ದೇವೆ.

ಈ ವಿವರಗಳನ್ನು ಬಿಟ್ಟರೆ "ಷಟ್ಸ್ಥಲ ವಚನ" ಕಾಂಡದಲ್ಲಿ ವಚನಸಂಖ್ಯೆ ಮತ್ತು ಪುನರುಕ್ತಿಗಳ ವಿಷಯವಾಗಿ ಬೇರೆ ಸಮಸ್ಯೆಗಳಿಲ್ಲವೆಂದೇ ಹೇಳಬೇಕು. ಇಲ್ಲಿರುವುದು ವಚನಗಳ ಪಾಠಸಮಸ್ಯೆ. ಹೀಗಾಗಿ ಅನೇಕ ಕಡೆಗಳಲ್ಲಿ ಉತ್ತಮ ಪಾಠಗಳನ್ನು ಶೋಧಿಸಿ, ಯೋಜಿಸಿ ಈ ಆವೃತ್ತಿಯ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಿದ್ದೇವೆ. ಉದಾ :

೩. ಎಲ್. ಬಸವರಾಜು ಆವೃತ್ತಿಯಲ್ಲಿ ವಚನ ಸಂಖ್ಯೆ ೧೭೫ರ ತರುವಾಯ ಕಣ್ಣುಪ್ಪಿ ವಚನ ಸಂಖ್ಯೆ ೧೭೭ ಅಚ್ಚಾಗಿದೆ. ಕಾರಣ ಇವರ ಬಿಟ್ಟು ವಚನ ಸಂಖ್ಯೆ ೯೯೧ ಅಲ್ಲ. ೯೬೦ ಎಂದು ಇಟ್ಟುಕೊಳ್ಳಬೇಕು.

೧. ಬಲ್ಲಿದರೊಡನೆ ಬವರವಾದಡೆ ಗೆಲಲುಂಟು ಸೋಲಲುಂಟು. ಕಳ್ಳನೊಡನೆ ಭಾಷೆ ಪೂರಾಯವೇ ಅಯ್ಯಾ ? >[ಕಳನೊಳಗೆ] ಭಾಷೆ ಪೂರಾಯ[ವ]ಯ್ಯಾ (೧೫೦).

ಪರಾಕ್ರಮಿಗಳೊಡನೆ ಯುದ್ಧ ಜರುಗಿದರೆ ಗೆದೆಯಬಹುದು. ಸೋಲಬಹುದು. ಕಾಳಗದ ಕಣದಲ್ಲಿ ಪ್ರತಿಜ್ಞೆ ಸಾರ್ಥಕ ಪಡೆಯುತ್ತದೆ - ಎಂಬುದೇ ಇಲ್ಲಿಯ ಸರಿಯಾದ ಅರ್ಥ.

೨. ದೃಷ್ಟಿಯಾರೆ ಶರಣಂದಡೆ > ದೃಷ್ಟಿ[ವಾರಿ] ಶರಣಂದಡೆ (೧೪೦)

ಶಿವಲಿಂಗದೇವನ ದೃಷ್ಟಿಯಾರೆ ನೋಡದವನ > ದೃಷ್ಟಿ[ವಾರಿ] ನೋಡದವನ (೧೫೨)
ದೃಷ್ಟಿವಾರಿ = ಎವೆ ಪಿಳುಕಿಸದೆ ಶಿವಲಿಂಗವನ್ನು ನೋಡುತ್ತ ಕುಳಿತುಕೊಳ್ಳುವ ಒಂದು ವ್ರತ. ಈ ವ್ರತವನ್ನು ಹಿನ್ನೆಲೆಯಾಗಿಟ್ಟುಕೊಂಡು ಬಸವಣ್ಣ ಈ ವಚನಗಳನ್ನು ಬರೆದಿರುವುದರಿಂದ 'ದೃಷ್ಟಿವಾರಿ'ಯೆಂಬುದೇ ಇಲ್ಲಿಯ ನಿಜಪಾಠ.

೩. ಆದ್ಯರ ವಚನ ಪರುಷ ಕಂಡಣ್ಣಾ. ಸದಾಶಿವನೆಂಬ ಲಿಂಗವ ನಂಬುವುದು >

ಸದಾಶಿವನೆಂಬ ಲಿಂಗ[ವು]. ನಂಬುವುದು (೧೨೧)

ಉದ್ದಕ್ಕೂ ಆದ್ಯರ ವಚನದ ಮಹತ್ವವನ್ನು ಹೇಳುವ ಈ ರಚನೆಯ ಮಧ್ಯದಲ್ಲಿ 'ಸದಾಶಿವನೆಂಬ ಲಿಂಗವನ್ನು ನಂಬಬೇಕು' ಎಂಬ ಹೇಳಿಕೆ ಹೊಂದಿಕೊಳ್ಳುವುದಿಲ್ಲ. ನಾವು ಮಾಡಿದ ಪರಿಷ್ಕರಣದಿಂದ "ಸದಾಶಿವನೆಂಬ ಲಿಂಗವೇ ಆಗಿರುವ ಆದ್ಯರ ವಚನವನ್ನು ನಂಬಬೇಕು" ಎಂಬ ಅರ್ಥ ಹೊರಟು. ಇಡೀ ರಚನೆಗೆ ಅರ್ಥದೃಷ್ಟಿಯಿಂದ ಏಕಮುಖಿತೆ ಪ್ರಾಪ್ತವಾಗುತ್ತದೆ.

೪. ನಿಮ್ಮ ಮೈಸಿರಿ ಹಾರಿ ಹೋಹದೆ ? > ನಿ[ಮ್ಮೈ]ಸಿರಿ ಹಾರಿ ಹೋಹದೇ ? (೨೪೧).
ಇಲ್ಲಿ. ನಿಮ್ಮ ಐಸಿರಿ ಅಂದರೆ ಐಶ್ವರ್ಯ ಹಾರಿಹೋಹದೇ ? ಎಂಬುದು ಸರಿಯಾದ ಅರ್ಥ ನೀಡುತ್ತದೆ.

೫. ಸೋಂಕಿನಲ್ಲಿ ಸುಖಿ. ಸರ್ವಾಂಗ ಕಲಿಗಳು > ಸೋಂಕಿನಲ್ಲಿ [ಶುಚಿ]. ಸರ್ವಾಂಗ ಕಲಿಗಳು (೨೨೨)

ಶೌರ್ಯ ಮತ್ತು ಶುಚಿತ್ವಗಳು ವ್ಯಕ್ತಿನಾಣ್ಯದ ಎರಡು ಮುಖಗಳೆಂಬುದು ಪ್ರಾಚೀನರು ನಂಬಿದ ವಸೌಲ್ಯ. ಇದನ್ನು ನೆನೆದರೆ ನಾವು ಯೋಚಿಸಿರುವ ಪಾಠದ ಔಚಿತ್ಯ ಸ್ಪಷ್ಟವಾಗುತ್ತದೆ.

೬. ಪರಸ್ತ್ರೀ ಪರಧನವೆಂಬೀ ಜೂಜಿಂಗಂಜುವೆ > ಪರಸ್ತ್ರೀ ಪರಧನವೆಂಬೀ ಜೂ[ಜಿಂ]ಗಂಜುವೆ (೪೪೨)

ಜೂಜು = ಯೂಪ. ಯಜ್ಞದಲ್ಲಿ ವಧೆಗಾಗಿ ಪ್ರಾಣಿಗಳನ್ನು ಕಟ್ಟುತ್ತಿದ್ದ ಕಂಬ.

೭. ತಿಂಬೇರ ಮೈಲಗೆ ಮೇಳವಾಡುತ್ತಿದ್ದ ಕಾಣಾ > [ಪಿಂ]ಬೇರ ಮೈ[ಲುಗ]
ಮೇಳವಾಡುತ್ತಿದ್ದ ಕಾಣಾ (೫೬೬)

ಮಹಾರಾಷ್ಟ್ರದ ಪ್ರೇಮಪುರದ ಹಳೆಯ ಹೆಸರು ಪಿಂಬೇರ. ಈ ಗ್ರಾಮದ ದೇವತೆ ಮೈಲುಗ(ಮೈಲಾರ). ಈತನನ್ನು ಈ ವಚನ ಉಲ್ಲೇಖಿಸುತ್ತದೆ.

೮. ಅಲ್ಲಿಯೂ ಮೇಳ, ಇಲ್ಲಿಯೂ ಮೇಳ. ಚೌಡೇಶ್ವರಿಯಲ್ಲಿಯೂ ಮೇಳ >^{೩೧}
ಅಲ್ಲಿಯೂ ಮೇಳ, ಇಲ್ಲಿಯೂ ಮೇಳ ಚೌಡೇಶ್ವರಿಯಲ್ಲಿಯೂ ಮೇಳವೇ? (೬೪೦)

ಶರಣರ ಸತಿಗೆ ಆಸೆ ಮಾಡುವುದೇ ? ಅವಳಲ್ಲಿಯೂ ಸ್ನೇಹ. ಇವಳಲ್ಲಿಯೂ ಸ್ನೇಹ. ಉಗ್ರದೇವತೆಯಾದ ಚೌಡೇಶ್ವರಿಯಲ್ಲಿಯೂ ಸ್ನೇಹವೇ ? ಎಂಬ ಸಮಂಜಸ ಅರ್ಥ ಹೊಸಪಾಠದಿಂದ ವ್ಯಕ್ತವಾಗುತ್ತದೆ.

ಇಂಥ ಇನ್ನೂ ಅನೇಕ ಯೋಗ್ಯಪಾಠಗಳನ್ನು ನಾವು ಯೋಚಿಸಿದ್ದು. ಅವುಗಳನ್ನು ಈ ಷಟ್ಸ್ಥಲ ಭಾಗದಲ್ಲಿ ಕಾಣಬಹುದು. ಹೀಗಿದ್ದೂ ಕೆಲವು ಸಂದೇಹಗಳು ಸಹಜವಾಗಿಯೇ ಅಲ್ಲಲ್ಲಿ ಉಳಿದುಕೊಂಡಿವೆ.

ಕಾಂಡ : ಎರಡು - ಹೆಚ್ಚಿನ ವಚನಗಳು

'ಹೆಚ್ಚಿನ ವಚನಗಳು' ಭಾಗದಲ್ಲಿ ವಚನಗಳನ್ನು ಅಕಾರಾದಿಯಾಗಿ ಜೋಡಿಸಲಾಗಿದೆ. ಮೊದಲನೆಯ ಕಾಂಡದಲ್ಲಿಯಂತೆ ಪಾಠಾಂತರದ ಜೊತೆಗೆ. ಪ್ರಕ್ಷಿಪ್ತತೆ. ಪುನರುಕ್ತಿ. ಮುದ್ರಿಕೆಯ ಪಲ್ಲಟ. ಎರಡು ವಚನ ಒಂದಾದುದು - ಇತ್ಯಾದಿ ಹೆಚ್ಚಿನ ಸಮಸ್ಯೆಗಳು ಇಲ್ಲಿವೆ.

ಕರ್ನಾಟಕ ವಿಶ್ವವಿದ್ಯಾಲಯದ ಆವೃತ್ತಿಯಲ್ಲಿ ಕಾಂಡ-೧ ಮತ್ತು ಕಾಂಡ-೨ ಸೇರಿ ಒಟ್ಟು ೧೩೯೩ ವಚನಗಳಿವೆ. ಅಲ್ಲಿಯ ಎರಡನೆಯ ಕಾಂಡದಿಂದ ಮೂವತ್ತು ವಚನಗಳನ್ನು ಹೀಗೆ ಕೈಬಿಡಲಾಗಿದೆ:

೧. ಮುಕ್ತಿಕಂಠಾಭರಣ ಕೃತಿಯಲ್ಲಿ ಮಾತ್ರ ಕಂಡುಬರುವ ಕಾರಣ ಪ್ರಕ್ಷಿಪ್ತವಾಗಿರಬಹುದಾದ ಕ. ವಿ. ಆವೃತ್ತಿಯ ಹತ್ತೊಂಬತ್ತು ವಚನಗಳನ್ನು (೯೭೩. ೧೦೧೬. ೧೦೨೨. ೧೧೦೫. ೧೧೦೭. ೧೧೦೮. ೧೧೪೩. ೧೧೪೪. ೧೧೫೮. ೧೧೬೩. ೧೧೬೬. ೧೨೧೨. ೧೨೧೩. ೧೨೪೧. ೧೨೫೩. ೧೩೧೭. ೧೩೫೬. ೧೩೫೭. ೧೩೭೭) ಕೈಬಿಡಲಾಗಿದೆ.

೨. ವಿಸ್ತಾರ. ಸಂಕೋಚ. ಲೋಪ. ಆಗಮ. ಆದೇಶ. ಪಲ್ಲಟ ರೂಪದ ಭಿನ್ನಪಾಠಗಳಿಂದಾಗಿ ಕ. ವಿ. ಆವೃತ್ತಿಯಲ್ಲಿ ಕಾಂಡ ೧ರ ಎಂಟು ವಚನಗಳು ವ್ಯತ್ಯಸ್ತರೂಪದಿಂದ ಕಾಂಡ ೨ರಲ್ಲಿ ಹೀಗೆ ಪುನರುಕ್ತಗೊಂಡಿವೆ :

ಬಿದಿರಲಂದಣವಕ್ಕು (೨೨೧) = ಬೆಟ್ಟದ ಬಿದಿರೇ ನೀನು (೧೦೯೮)

ಮನೆ ನೋಡಾ ಬಡವರು (೩೨೫) = ಮನೆ ನೋಡಾ ಬಡವರು (೧೧೫೭)

ಶ್ರೀ ವಿಭೂತಿ ರುದ್ರಾಕ್ಷಿ (೪೫೧) = ಶ್ರೀ ರುದ್ರಾಕ್ಷಿಯ ಧರಿಸಿ (೧೦೨೭)

ಎಮ್ಮವರು ಅಧಿಕರು (೬೦೨) = ಅಧಿಕರು ಪಾಕವ ಮಾಡುವ (೧೧೧೧)

ದೇವನೊಬ್ಬ ನಾಮ ಹಲವು (೬೧೩) = ಲಿಂಗವೊಂದೇ ನಾಮಗಳು (೧೧೭೯)

ಹರಬೀಜವಾದಡೆ (೬೬೮) = ಹೇಡಿಬಿರಿದ ಕಟ್ಟಿದಡೆ (೧೧೧೮)

ಉಂಬ ಬಟ್ಟಲು ಬೇರೆ (೮೬೦) = ದರ್ಪಣವು ಬೇರೆ ಕಂಚಲ್ಲ (೧೩೬೯)

ಲಿಂಗಾರ್ಚನೆ ಮಾಡುವ ಮಹಿಮ (೯೩೩) = ಮಜ್ಜನಕ್ಕೆರೆವ ಮಹಿಮ (೧೦೫೫)

ಹೀಗೆ ಕ. ವಿ. ಆವೃತ್ತಿಯ ಎಂಟು ವಚನಗಳನ್ನು ಕೈಬಿಟ್ಟಿದ್ದೇವೆ.

೩. ಎರಡು ವಚನಗಳು ಹಸ್ತಪ್ರತಿಗಳಲ್ಲಿ 'ಕೂಡಲ ಚೆನ್ನಸಂಗಮದೇವಾ' ಮುದ್ರಿಕೆಯಿಂದಲೇ ಹೆಚ್ಚುಸಲ ಕಂಡುಬರುವುದರಿಂದ, ವಿಷಯವೂ ಚೆನ್ನಬಸವಣ್ಣನ ಆಶಯಕ್ಕೆ ಅನುಗುಣವಾಗಿರುವುದರಿಂದ. ಕ. ವಿ. ಆವೃತ್ತಿಯ ಇವೆರಡನ್ನೂ (೧೧೦೨, ೧೨೨೩) ಕೈಬಿಡಲಾಗಿದೆ.

೪. ಅಲ್ಲಮನ ವಚನದ (ಕ. ವಿ. ೧೩೨೦) ಪೂರ್ವಾರ್ಧದಲ್ಲಿ ಬಸವಣ್ಣನ ವಚನದ ಉತ್ತರಾರ್ಧ (ಕ. ವಿ. ೧೧೯೮) ಸೇರಿಕೊಂಡು, ಸೃಷ್ಟಿಯಾಗಿರುವ ಬಸವಣ್ಣನವರ ಒಂದು ವಚನ(ಕ. ವಿ. ೧೨೫೯)ವನ್ನು ಕೈಬಿಡಲಾಗಿದೆ.

ಹೀಗೆ ಒಟ್ಟು ೩೦(೧೯+೮+೨+೧) ವಚನಗಳನ್ನು ಕೈಬಿಟ್ಟರೆ ಕರ್ನಾಟಕ ವಿಶ್ವವಿದ್ಯಾಲಯದ ಆವೃತ್ತಿಯಲ್ಲಿ ವಚನ ಸಂಖ್ಯೆಯು ೧೩೩೩ರಿಂದ ೧೩೬೩ಕ್ಕೆ ಇಳಿಯುತ್ತದೆ. ಪ್ರಸ್ತುತ ಸಂಪುಟದ ಒಟ್ಟು ವಚನ ೧೪೧೪ರಲ್ಲಿ ಈ ೧೩೬೩ ವಚನಗಳನ್ನು ಕಳೆದರೆ ಉಳಿಯುವ ೫೧ ವಚನಗಳು ನಮ್ಮ ಈ ದ್ವಿತೀಯ ಆವೃತ್ತಿಯ ಮೂಲಕ ಪ್ರಥಮಬಾರಿಗೆ ಬೆಳಕು ಕಾಣುತ್ತವೆ ಎಂದು ಹೇಳಬೇಕು.

ಈ ಎರಡನೆಯ ಕಾಂಡದಲ್ಲಿಯೂ ಪಾಠ ಸಮಸ್ಯೆ ತುಂಬಾ ಜಟಿಲವಾಗಿದೆ. ಉದಾ :

೧. ಆಕಾಶವ ಮೀರುವ ತರುಗಿರಿಗಳುಂಟೆ ?

ಪ್ರತಿದೃಷ್ಟಿಯಾಗಿ ಮಾಡಬಲ್ಲಡೆ ಅದೇ ಮಾಟ

ಕೂಡಲಸಂಗನ ಕೂಡುವ ಕೂಟ (೧೨೫೯)

ಕರ್ನಾಟಕ ವಿಶ್ವವಿದ್ಯಾಲಯದ ಆವೃತ್ತಿಯಲ್ಲಿ ಈ ವಚನವಿದೆ. ಸೂಕ್ಷ್ಮವಾಗಿ ನೋಡಿದರೆ ಇಲ್ಲಿಯ ಒಂದನೆಯ ಚರಣ ಮತ್ತು ಆ ತರುವಾಯದ ಚರಣಗಳಲ್ಲಿ ಅರ್ಥದ ಹೊಂದಿಕೆಯಿಲ್ಲವೆಂದು ಸ್ಪಷ್ಟವಾಗುತ್ತದೆ. ನಿಜಸ್ಥಿತಿಯೆಂದರೆ ಇಲ್ಲಿಯ ಪೂರ್ವಾರ್ಧ ಅಲ್ಲಮನದು, ಉತ್ತರಾರ್ಧ ಬಸವಣ್ಣನದು. ಅವು ಹೀಗಿವೆ.

ಆಕಾಶವ ಮೀರುವ ತರುಗಿರಿಗಳುಂಟೆ ?

ನಿರಾಕಾರವ ಮೀರುವ ಆಕಾರವುಂಟೆ ?

ಗುಹೇಶ್ವರಲಿಂಗವ ಮೀರುವ ಒಡತನವುಂಟೆ ?

ಸಂಗನಬಸವಣ್ಣ. (ಕ. ವಿ. ೧೩೨೦)

ಸತಿಪುರುಷರಿಬ್ಬರೂ ಪ್ರತಿದೃಷ್ಟಿಯಾಗಿ ಮಾಡಬಲ್ಲಡೆ ಅದೇ ಮಾಟ.

ಕೂಡಲಸಂಗಮದೇವನ ಕೂಡುವ ಕೂಟ. (ಕ. ವಿ. ೧೧೯೮)

೨. ಹುತ್ತವ ಕಂಡಲ್ಲಿ ಹಾವಾಗಿ, ನೀರ ಕಂಡಲ್ಲಿ ಹೊಳೆಯಾದವನ ಮೆಚ್ಚುವನೇ > ...
[ಒಳ್ಳೆ]ಯಾದವನ ಮೆಚ್ಚುವನೇ ? (೧೪೧೧)

ಬಳ್ಳೆ = ನೀರಹಾವು. ಈ ಅರ್ಥ ಇಲ್ಲಿ ತುಂಬಾ ಸಮಂಜಸವೆನಿಸುತ್ತದೆ. ಇದು ಬಳ್ಳೆ > ಹೊಳ್ಳೆ > ಹೊಳೆ ಹೀಗೆ ಬದಲಾಗುತ್ತ ಬಂದಂತಿದೆ.

ಇಂಥ ಅನೇಕ ಸಮಸ್ಯೆಗಳನ್ನು ಪರಿಹರಿಸಿಕೊಂಡು. ಶ್ರಮ-ಶ್ರದ್ಧೆಗಳಿಂದ ಈ ದ್ವಿತೀಯ ಕಾಂಡವನ್ನು ಸಂಪಾದಿಸಿದ್ದೇವೆ. ಹೀಗಿದ್ದೂ ಉಳಿದುಕೊಂಡಿರಬಹುದಾದ ಕೊರತೆಗಳನ್ನು ಮಹಾಜನರು ಮನ್ನಿಸುವರೆಂದು ಆಶಿಸುತ್ತೇವೆ.

ಕೃತಜ್ಞತೆ

ಶಿವಶರಣರು ಎಂದಾಕ್ಷಣ ಬಸವಣ್ಣನವರು ನೆನಪಾಗುತ್ತಾರೆ. ವಚನ ಸಾಹಿತ್ಯವೆಂದಾಕ್ಷಣ ಬಸವಣ್ಣನವರ ವಚನಗಳು ನೆನಪಾಗುತ್ತವೆ. ಹೀಗೆ ವಚನಸಾಹಿತ್ಯದ ಕನೆಯ ಕನೆಯಾಗಿರುವ ಬಸವಣ್ಣನವರ ಷಟ್ಸ್ಥಲ ವಚನಗಳನ್ನು ಈ ಮೊದಲು ಸಂಪಾದಿಸಿದ ಶ್ರೀ ಬ. ಮರಿಶಂಕರದ್ಯಾವರು (೧೮೮೯)^೪. ಡಾ. ಫ. ಗು. ಹಳಕಟ್ಟಿ (೧೯೨೬). ಶ್ರೀ ಎಸ್. ಎಸ್. ಬಸವನಾಳ (೧೯೫೧). ಡಾ. ಆರ್. ಸಿ. ಹಿರೇಮಠ (೧೯೬೮). ಡಾ. ಎಲ್. ಬಸವರಾಜು (೧೯೯೦) ಅವರಿಗೂ. ಬಿಡಿಬಿಡಿಯಾಗಿ ಸಂಕಲನಗಳನ್ನು. ವಚನಗಳನ್ನು ಪ್ರಕಟಿಸಿದ ಅನೇಕ ಜನ ವಿದ್ವಾಂಸರಿಗೂ ನಮ್ಮ ಕೃತಜ್ಞತೆಗಳು ಸಲ್ಲುತ್ತವೆ. ಸಂಪಾದನ ಸಮಿತಿಯ ಮೌಲಿಕ ಮಾರ್ಗದರ್ಶನ. ಕರ್ನಾಟಕ ವಿಶ್ವವಿದ್ಯಾಲಯದ ನೆರವು-ಸಹಕಾರಗಳಿಗೆ ಋಣಿಯಾಗಿದ್ದೇವೆ.

“ಸಮಗ್ರ ವಚನಸಾಹಿತ್ಯದ ಜನಪ್ರಿಯ ಆವೃತ್ತಿ ಪ್ರಕಟನ ಯೋಜನೆ”ಗೆ ಉದಾರ ಅನುದಾನ ನೀಡಿದ ಕರ್ನಾಟಕ ಸರ್ಕಾರಕ್ಕೂ. ಅನೇಕ ಬಗೆಗಳಲ್ಲಿ ಸಹಕರಿಸಿದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಆಡಳಿತವರ್ಗಕ್ಕೂ ನಮ್ಮ ಧನ್ಯವಾದಗಳು ಸಲ್ಲುತ್ತವೆ.

ಪರಿಷ್ಕೃತ ಆವೃತ್ತಿ

ಒಂದನೆಯ ಕಾಂಡ. ಎರಡನೆಯ ಕಾಂಡಗಳ ವಚನಗಳನ್ನು ಪಾಠದೃಷ್ಟಿಯಿಂದ ಇನ್ನೊಮ್ಮೆ ಪರಿಷ್ಕರಿಸಲಾಗಿದೆ. ಎರಡನೆಯ ಕಾಂಡದಲ್ಲಿಯ ಪುನರುಕ್ತ ವಚನಗಳನ್ನು ಕೈಬಿಟ್ಟು. ಹೊಸ ವಚನಗಳನ್ನು ಸೇರಿಸಲಾಗಿದೆ. ಈ ಕಾರ್ಯದಲ್ಲಿ ನೆರವಾದ ತುಮಕೂರಿನ ಶ್ರೀ ಎಂ. ಚಂದ್ರಪ್ಪ ಅವರನ್ನೂ. ಬೆಂಗಳೂರಿನ ಶ್ರೀ ಎಸ್. ಶಿವಣ್ಣ ಅವರನ್ನೂ ಪ್ರೀತಿಯಿಂದ ನೆನೆಯುತ್ತೇವೆ.

ಧಾರವಾಡ

ಎಂ. ಎಂ. ಕಲಬುರ್ಗಿ

■ ■

೪. ಇದರ ಪ್ರಥಮ ಆವೃತ್ತಿ ೧೮೮೬ ಎಂದು ಶ್ರೀ ಬಿ. ನಂಜುಂಡಸ್ವಾಮಿ ಹೇಳುತ್ತಾರೆ. (ಬಸವಪಥ ೧೫-೫)

ಪರಿವಿಡಿ

ಮುನ್ನುಡಿ

ಬಿನ್ನಹ

ನಿರ್ದೇಶಕರ ಮಾತು

ಪ್ರಕಾಶಕರ ಮಾತು

ಸಂಪಾದಕೀಯ

ಪ್ರಸ್ತಾವನೆ

ಕಾಂಡ ಒಂದು

ಷಟ್‌ಸ್ಥಲ ವಚನಗಳು

ಭಕ್ತಸ್ಥಲ :

೧-೧೨೨

ಪಿಂಡಸ್ಥಲ, ಪಿಂಡಜ್ಞಾನಸ್ಥಲ, ಸಂಸಾರಹೇಯಸ್ಥಲ, ಗುರುಕರುಣಸ್ಥಲ, ವಿಭೂತಿಸ್ಥಲ, ಪಂಚಾಕ್ಷರಿಸ್ಥಲ, ಲಿಂಗಧಾರಣಸ್ಥಲ, ತಾಮಸ ನಿರಸನಸ್ಥಲ.

ಭಕ್ತನ ಜ್ಞಾನಿಸ್ಥಲ, ಭಕ್ತನ ಭಕ್ತಸ್ಥಲ, ಭಕ್ತನ ಮಾಹೇಶ್ವರಸ್ಥಲ, ಭಕ್ತನ ಪ್ರಸಾದಿಸ್ಥಲ, ಭಕ್ತನ ಪ್ರಾಣಲಿಂಗಿಸ್ಥಲ, ಭಕ್ತನ ಶರಣಸ್ಥಲ, ಭಕ್ತನ ಐಕ್ಯಸ್ಥಲ.

ಮಾಹೇಶ್ವರಸ್ಥಲ :

೧೨೯-೧೯೧

ಮಾಹೇಶ್ವರನ ಜ್ಞಾನಿಸ್ಥಲ, ಮಾಹೇಶ್ವರನ ಮಾಹೇಶ್ವರಸ್ಥಲ, ಮಾಹೇಶ್ವರನ ಭಕ್ತಸ್ಥಲ, ಮಾಹೇಶ್ವರನ ಪ್ರಸಾದಿಸ್ಥಲ, ಮಾಹೇಶ್ವರನ ಪ್ರಾಣಲಿಂಗಿಸ್ಥಲ, ಮಾಹೇಶ್ವರನ ಶರಣಸ್ಥಲ, ಮಾಹೇಶ್ವರನ ಐಕ್ಯಸ್ಥಲ.

ಪ್ರಸಾದಿಸ್ಥಲ :

೧೯೩-೨೦೨

ಪ್ರಸಾದಿಯ ಜ್ಞಾನಿಸ್ಥಲ, ಪ್ರಸಾದಿಯ ಪ್ರಸಾದಿಸ್ಥಲ, ಪ್ರಸಾದಿಯ ಭಕ್ತಸ್ಥಲ, ಪ್ರಸಾದಿಯ ಮಾಹೇಶ್ವರಸ್ಥಲ, ಪ್ರಸಾದಿಯ ಪ್ರಾಣಲಿಂಗಿಸ್ಥಲ, ಪ್ರಸಾದಿಯ ಶರಣಸ್ಥಲ, ಪ್ರಸಾದಿಯ ಐಕ್ಯಸ್ಥಲ.

ಪ್ರಾಣಲಿಂಗಿಸ್ಥಲ :

೨೦೩-೨೧೯

ಪ್ರಾಣಲಿಂಗಿಯ ಜ್ಞಾನಿಸ್ಥಲ, ಪ್ರಾಣಲಿಂಗಿಯ ಪ್ರಾಣಲಿಂಗಿಸ್ಥಲ,
ಪ್ರಾಣಲಿಂಗಿಯ ಭಕ್ತಿಸ್ಥಲ, ಪ್ರಾಣಲಿಂಗಿಯ ಮಾಹೇಶ್ವರಿಸ್ಥಲ,
ಪ್ರಾಣಲಿಂಗಿಯ ಪ್ರಸಾದಿಸ್ಥಲ, ಪ್ರಾಣಲಿಂಗಿಯ ಶರಣಿಸ್ಥಲ,
ಪ್ರಾಣಲಿಂಗಿಯ ಐಕ್ಯಿಸ್ಥಲ.

ಶರಣಿಸ್ಥಲ :

೨೨೧-೨೪೦

ಶರಣನ ಜ್ಞಾನಿಸ್ಥಲ, ಶರಣನ ಶರಣಿಸ್ಥಲ, ಶರಣನ ಭಕ್ತಿಸ್ಥಲ, ಶರಣನ
ಮಾಹೇಶ್ವರಿಸ್ಥಲ, ಶರಣನ ಪ್ರಸಾದಿಸ್ಥಲ, ಶರಣನ ಪ್ರಾಣಲಿಂಗಿಸ್ಥಲ,
ಶರಣನ ಐಕ್ಯಿಸ್ಥಲ.

ಐಕ್ಯಿಸ್ಥಲ :

೨೪೧-೨೫೨೩

ಐಕ್ಯನ ಜ್ಞಾನಿಸ್ಥಲ, ಐಕ್ಯನ ಐಕ್ಯಿಸ್ಥಲ, ಐಕ್ಯನ ಭಕ್ತಿಸ್ಥಲ, ಐಕ್ಯನ
ಮಾಹೇಶ್ವರಿಸ್ಥಲ, ಐಕ್ಯನ ಪ್ರಸಾದಿಸ್ಥಲ, ಐಕ್ಯನ ಪ್ರಾಣಲಿಂಗಿಸ್ಥಲ, ಐಕ್ಯನ
ಶರಣಿಸ್ಥಲ.

ಕಾಂಡ : ಎರಡು

ಹೆಚ್ಚಿನ ವಚನಗಳು :

೨೫೫-೩೯೧

ಅನುಬಂಧ

ಕಠಿಣಪದಕೋಶ

೩೯೫-೪೧೨

ವಚನಗಳ ಆಕಾರಾದಿ

೪೧೩-೪೨೨

ಆಕರ ಗ್ರಂಥಗಳು

೪೨೮-೪೩೬

ಕಾಂಡ : ಒಂದು

ಷಟ್ಸ್ಥಲ ವಚನಗಳು

ಭಕ್ತಸ್ಮರಿ

ಪಿಂಡಸ್ಥಲ

೧

ಉದಕದೊಳಗೆ ಬಯ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು.
ಸಸಿಯೊಳಗಣ ರಸದ ರುಚಿಯಂತಿದ್ದಿತ್ತು.
ನನೆಯೊಳಗಣ ಪರಿಮಳದಂತಿದ್ದಿತ್ತು.
ಕೂಡಲಸಂಗಮದೇವ ಕನ್ನೆಯ ಸ್ನೇಹದಂತಿದ್ದಿತ್ತು.

ಪಿಂಡಜ್ಞಾನಸ್ಥಲ

೨

ಕಾಳಿಯ ಕಂಕಾಳದಿಂದ ಮುನ್ನ,
 ತ್ರಿಪುರಸಂಹಾರದಿಂದ ಮುನ್ನ,
 ಹರಿ ವಿರಿಂಚಿಗಳಿಂದ ಮುನ್ನ,
 ಉಮೆಯ ಕಲ್ಯಾಣದಿಂದ ಮುನ್ನ,
 ಮುನ್ನ ಮುನ್ನ ಮುನ್ನ-
 ಅಂದಿಂಗಳೆಯ ನೀನು, ಹಳೆಯ ನಾನು
 ಮಹಾದಾನಿ ಕೂಡಲಸಂಗಮದೇವಾ.

||೨||

೩

ಅಯ್ಯಾ, ನೀನು ನಿರಾಕಾರವಾಗಿದ್ದಲ್ಲಿ
 ನಾನು ಜ್ಞಾನವೆಂಬ ವಾಹನವಾಗಿದ್ದೇ ಕಾಣಾ.
 ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ
 ನಾನು ಚೈತನ್ಯವೆಂಬ ವಾಹನವಾಗಿದ್ದೇ ಕಾಣಾ.
 ಅಯ್ಯಾ, ನೀನು ಆಕಾರವಾಗಿದ್ದಲ್ಲಿ
 ನಾನು ವೃಷಭನೆಂಬ ವಾಹನವಾಗಿದ್ದೇ ಕಾಣಾ,
 ಅಯ್ಯಾ, ನೀನೆನ್ನ ಭವವ ಕೊಂದೆಹೆನೆಂದು
 ಜಂಗಮಲಾಂಛನವಾಗಿ ಬಂದಡೆ
 ನಾನು ಭಕ್ತನೆಂಬ ವಾಹನವಾಗಿದ್ದೇ ಕಾಣಾ
 ಕೂಡಲಸಂಗಮದೇವಾ.

||೩||

೪

ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿದ್ದಡೆ
 ನಿಮ್ಮಾಣೆ, ನಿಮ್ಮ ಪ್ರಮಥರಾಣೆ !
 ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ಬಿರೆಯೆನಯ್ಯಾ.
 ಪ್ರಥಮಭವಾಂತರದಲ್ಲಿ
 ಶಿಲಾದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
 ನಿಮ್ಮ ಭೃತ್ಯನ ಮಾಡಿ ಎನನ್ನಿರಿಸಿಕೊಂಡಿದ್ದಿರಯ್ಯಾ.

ಭಕ್ತಸ್ಥಲ

ಎರಡನೆಯ ಭವಾಂತರದಲ್ಲಿ

ಸ್ಕಂದನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಕಾರುಣ್ಯವ ಮಾಡಿರಿಸಿಕೊಂಡಿರಿಯ್ಯಾ.

ಮೂರನೆಯ ಭವಾಂತರದಲ್ಲಿ

ನೀಲಲೋಹಿತನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಲೀಲಾವಿನೋದದಿಂದಿರಿಸಿಕೊಂಡಿರಿಯ್ಯಾ.

ನಾಲ್ಕನೆಯ ಭವಾಂತರದಲ್ಲಿ

ಮನೋಹರನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಮನಃಪ್ರೇರಕನಾಗಲೆಂದಿರಿಸಿಕೊಂಡಿರಿಯ್ಯಾ.

ಐದನೆಯ ಭವಾಂತರದಲ್ಲಿ

ಕಾಲಲೋಚನನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ಸರ್ವಕಾಲಸಂಹಾರವ ಮಾಡಿಸುತ್ತಿರಿಯ್ಯಾ.

ಆರನೆಯ ಭವಾಂತರದಲ್ಲಿ

ವೃಷಭನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮಗೇರಲು ವಾಹನವಾಗಲೆಂದಿರಿಸಿಕೊಂಡಿರಿಯ್ಯಾ.

ಏಳನೆಯ ಭವಾಂತರದಲ್ಲಿ

ಬಸವದಣ್ಣಾಯಕನೆಂಬ ಗಣೇಶ್ವರನ ಮಾಡಿ, ಹೆಸರಿಟ್ಟು ಕರೆದು
ನಿಮ್ಮ ಒಕ್ಕುದ ಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರಿಯ್ಯಾ.

ಇದು ಕಾರಣ ಕೂಡಲಸಂಗಮದೇವಾ,

ನೀವು ಬರಿಸಿದ ಭವಾಂತರದಲ್ಲಿ ನಾನು ಬರುತ್ತಿದ್ದೆನಯ್ಯಾ.

||೪||

೫

ಅಯ್ಯಾ, ನಿಮ್ಮ ಶರಣನ ಮರ್ತ್ಯಕ್ಕೆ ತಂದೆಯಾಗಿ
ನೆನೆದು ಸುಖಿಯಾಗಿ ಆನು ಬದುಕಿದೆಯ್ಯಾ,

ಅದೇನು ಕಾರಣ ತಂದೆಯೆಂದರಿದೆನಯ್ಯಾ,

ಎನ್ನ ಕಾರಣ ತಂದೆಯೆಂದರಿದೆನಯ್ಯಾ,

ಅರಿದರಿದು, ನಿಮ್ಮ ಶರಣನು ಆಚರಿಸುವ ಆಚರಣೆಯ ಕಂಡು

ಕಣ್ಣೆರೆದೆಯ್ಯಾ, ಕೂಡಲಸಂಗಮದೇವಾ.

||೫||

೬

ಕರಿ ಘನ : ಅಂಕುಶ ಕಿರಿದೆನ್ನಬಹುದೆ ? ಬಾರದಯ್ಯಾ.

ಗಿರಿ ಘನ : ವಜ್ರ ಕಿರಿದೆನ್ನಬಹುದೆ ? ಬಾರದಯ್ಯಾ.

ತಮಂಧ ಘನ : ಜ್ಯೋತಿ ಕಿರಿದೆನ್ನಬಹುದೆ ? ಬಾರದಯ್ಯಾ.
 ಮರಹು ಘನ : ನಿಮ್ಮ ಸೆನೆವ ಮನ ಕಿರಿದೆನ್ನಬಹುದೆ ? ಬಾರದಯ್ಯಾ
 ಕೂಡಲಸಂಗಮದೇವಾ.

||೬||

ಸಂಸಾರಹೇಯಸ್ಥಲ

೭

ಭವಬಂಧನ ಭವಪಾಶವಾದ ಕಾರಣವೇನಯ್ಯಾ ?
 ಹಿಂದಣ ಜನ್ಮದಲ್ಲಿ ಲಿಂಗವ ಮರೆದೇನಾಗಿ.
 ಹಿಂದಣ ಸಿರಿಯಲ್ಲಿ ಜಂಗಮವ ಮರೆದೇನಾಗಿ.
 ಅರಿದಡೀ ಸಂಸಾರವ ಹೊದ್ದಲೀವೆನೆ.
 ಕೂಡಲಸಂಗಮದೇವಾ ?

||೭||

೮

ಸಂಸಾರಸಾಗರದ ತೆರೆ ಕೊಬ್ಬಿ
 ಮುಖದ ಮೇಲೆ ಅಲೆವೃತ್ತಲಿದೆ.
 ಸಂಸಾರಸಾಗರ ಉರದುದ್ದವೆ ? ಹೇಳಾ !
 ಸಂಸಾರಸಾಗರ ಕೊರಳುದ್ದವೆ ? ಹೇಳಾ !
 ಸಂಸಾರಸಾಗರ ಶಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ !
 ಅಯ್ಯಾ ಅಯ್ಯಾ ಎನ್ನ ಹುಯ್ಯಲ ಕೇಳಯ್ಯಾ
 ಕೂಡಲಸಂಗಮದೇವಾ ನಾನೇವೆನೇವೆನಯ್ಯಾ !

||೮||

೯

ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ,
 ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ.
 ಇಂದೆನ್ನ ದೇಹಕ್ಕೆ ಗ್ರಹಣವಾಯಿತ್ತು.
 ಇನ್ನೆಂದಿಂಗೆ ಮೋಕ್ಷವಹುದೊ ಕೂಡಲಸಂಗಮದೇವಾ ?

||೯||

೧೦

ಇಲಿ ಗಡಹನೊಡ್ಡಿದಲ್ಲಿ ಇಪ್ಪಂತೆ ಎನ್ನ ಸಂಸಾರ.
 ಕೆಡೆವನ್ನಕ್ಕೆ ಮಾಣದು :

ಭಕ್ತಸ್ಥಲ

ಹೆರರ ಬಾಧಿಸುವುದನು ತನು ಕೆಡೆವನ್ನಕ್ಕ ಮಾಣದು,
ಹೆರರ ಛಿದ್ರಿಸುವುದನು ಮನ ಕೆಡೆವನ್ನಕ್ಕ ಮಾಣದು.
ಅಕಟಕಟಾ. ಸಂಸಾರಕ್ಕೆ ಆಸತ್ತೆ
ಕೂಡಲಸಂಗಮದೇವಾ.

||೧೦||

೧೧

ಕಪ್ಪೆ ಸರ್ಪನ ನೆಳಲಲ್ಲಿಪ್ಪಂತೆ ಎನಗಾಯಿತ್ತಯ್ಯಾ,
ಅಕಟಕಟಾ, ಸಂಸಾರ ವೃಥಾ ಹೋಯಿತ್ತಲ್ಲಾ.
ಕರ್ತುವೆ ಕೂಡಲಸಂಗದೇವಾ
ಇವ ತಪ್ಪಿಸಿ ಎನ್ನವ ರಕ್ಷಿಸಯ್ಯಾ.

||೧೧||

೧೨

ಶೂಲದ ಮೇಲಣ ವಿಭೋಗವೇನಾದಡೇನೋ ?
ನಾನಾ ವರ್ಣದ ಸಂಸಾರ ಹಾವು ಹಾವಡಿಗನ ಸ್ನೇಹದಂತೆ !
ತನ್ನಾತ್ಮ ತನಗೆ ಹಗೆಯಾದ ಮತ್ತೆ
ಬಿನ್ನಾಣವುಂಟೆ. ಮಹಾದಾನಿ ಕೂಡಲಸಂಗಮದೇವಾ ?

||೧೨||

೧೩

ಸಂಸಾರವೆಂಬ ಬಲೆಯಲ್ಲಿ ಸಿಲುಕಿದನಯ್ಯಾ,
ಎನ್ನವನು ಕಾಯಯ್ಯಾ, ಕಾಯಯ್ಯಾ.
ಹುರುಳಿಲ್ಲ ! ಹುರುಳಿಲ್ಲ !
ಕೂಡಲಸಂಗಮದೇವಾ, ಶಿವಧೋ ! ಶಿವಧೋ !

||೧೩||

೧೪

ನಾನೊಂದ ನೆನೆದಡೆ ತಾನೊಂದ ನೆನೆವುದು.
ನಾನಿತ್ತಲೆಳೆದಡೆ ತಾನಿತ್ತಲೆಳೆವುದು.
ತಾ ಬೇರೆ ಎನ್ನನಳಲಿಸಿ ಕಾಡಿತ್ತು.
ತಾ ಬೇರೆ ಎನ್ನ ಬಳಲಿಸಿ ಕಾಡಿತ್ತು.
ಕೂಡಲಸಂಗನ ಕೂಡಿಹನೆಂದಡೆ
ತಾನೆನ್ನ ಮುಂದುಗೆಡಿಸಿತ್ತು ಮಾಯೆ.

||೧೪||

೧೫

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ,
ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ,
ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ,
ಇದಾವಾವ ಪರಿಯಲ್ಲಿ ಕಾಡಿಹಿತು ಮಾಯೆ.
ಈ ಮಾಯೆಯ ಕಳೆವಡೆ ಎನ್ನಳವಲ್ಲ,
ನೀವೆ ಬಲ್ಲಿರಿ ಕೂಡಲಸಂಗಮದೇವಾ !

||೧೫||

೧೬

ಕೊಡೆವಿಡಿಯೆ, ಕುದುರೆಯ ದೃಢವುಳ್ಳ ರಾವೃತನೇರೆ,
ಕೊಡೆ ಕೋಟಿ, ಶೂರರು ಹನ್ನಿಬ್ಬರಯ್ಯಾ !
ಚಂದ್ರಕಾಂತದ ಗಿರಿಯ ಬಂದು ಗಜ ಮೂದಲಿಸೆ
ಅರಿದು ಕೊಲುವೊಡೆ ರಿಪುಗಳ ಕಲಿತನವ ನೋಡಾ !
ಆವಿಗೇಯಲೊದಗಿದ ಪುತ್ಥಳಿಯ ರೂಹಿನಂತೆ ಆಯಿತ್ತು
ಕೂಡಲಸಂಗಮದೇವಾ, ನಿನ್ನ ಹೆಸರಿಲ್ಲದ ಹೆಸರು !

||೧೬||

೧೭

ಇಂದಿಂಗಂತು ನಾಳಿಂಗಂತು ಎಂದು-
ಬೆಂದ ಒಡಲ ಹೊರೆಯ ಹೋಯಿತ್ತೆನ್ನ ಸಂಸಾರ !
ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲ,
ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲ.
ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ
ಕೊಂದುದಯ್ಯಾ ಈ ಮಾಯೆ, ಕೂಡಲಸಂಗಮದೇವಾ.

||೧೭||

೧೮

ದಿಟ ಪುಟ ಭಕುತಿಸಂಪುಟ ನೆಲೆಗೊಳ್ಳದಾಗಿ
ಟಿಂಬನನಾಡಿಸುತ್ತಿದ್ದಿತ್ತಯ್ಯಾ ನಿನ್ನ ಮಾಯೆ,
ಟೀವಕ ಟಿಂಬನನಾಡಿಸುತ್ತಿದ್ದಿತ್ತಯ್ಯಾ ನಿನ್ನ ಮಾಯೆ,
ಕೂಡಲಸಂಗಮದೇವಯ್ಯಾ,
ಹೊನ್ನ ಹೆಣ್ಣು ಮಣ್ಣು ತೋರಿ !

||೧೮||

೧೯

ಆಸತ್ತೆ ಅಲಸಿದೆನೆಂದಡೆ ಮಾಣದು,
 ಬೇಸತ್ತೆ ಬೆಂಬಿದ್ದೆನೆಂದಡೆ ಮಾಣದು,
 ಏವೆನೇವೆನೆಂದಡೆ ಮಾಣದು.
 ಕಾಯದ. ಕರ್ಮದ ಫಲಭೋಗವು!
 ಕೂಡಲಸಂಗನ ಶರಣರು ಬಂದು
 ಹೋ ಹೋ. ಅಂಜದಿರೆಂದಡಾನು ಬದುಕುವೆನು.

||೧೯||

೨೦

ಸಂಸಾರವೆಂಬ ಸರ್ಪ ಮುಟ್ಟಲು
 ಪಂಚೇಂದ್ರಿಯ ವಿಷಯವೆಂಬ ವಿಷದಿಂದ
 ಆನು ಮುಂದುಗೆಟ್ಟೆನಯ್ಯಾ.
 ಆನು ಹೊರಳಿ ಬೀಳುತ್ತಿದ್ದೆನಯ್ಯಾ!
 'ಓಂ ನಮಃ ಶಿವಾಯ' ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯಾ,
 ಕೂಡಲಸಂಗಮದೇವಾ.

||೨೦||

೨೧

ಅರಿಯದೆ ಜನನಿಯ ಜಠರದಲ್ಲಿ
 ಬಾರದ ಭವಂಗಳ ಬರಿಸಿದೆ ತಂದೆ.
 ಹುಟ್ಟಿತ್ತೆ ತಪ್ಪಾಯಿತ್ತೆ, ಎಲೆ ಲಿಂಗವೆ ?
 ಮುನ್ನ ಹುಟ್ಟಿದುದಕ್ಕೆ ಕೃಪೆಯ ಮಾಡು ಲಿಂಗವೆ !
 ಇನ್ನು ಹುಟ್ಟಿದಡೆ ಕೂಡಲಸಂಗಮದೇವಾ. ನಿಮ್ಮಾಣೆ.

||೨೧||

೨೨

ಎಂದೋ, ಸಂಸಾರವು ದಂದುಗ ಹಿಂಗುವುದು ?
 ಎಂದೋ, ಮನದಲ್ಲಿ ಪರಿಣಾಮವಹುದೆನಗೆಂದೋ, ಎಂದೋ ?
 ಕೂಡಲಸಂಗಮದೇವಾ,
 ಇನ್ನೆಂದೋ ಪರಮಸಂತೋಷದಲ್ಲಿ ಹುದೆನಗೆಂದೋ ?

||೨೨||

೨೩

ಲೇಸ ಕಂಡು ಮನ ಬಯಸಿ ಬಯಸಿ
 ಆಸೆ ಮಾಡಿದಡಿಲ್ಲ ಕಂಡಯ್ಯಾ.

ತಾಳಮರಕ್ಕೆ ಕೈಯ ನೀಡಿ
 ಮೇಲೆ ನೋಡಿ ಗೋಣು ನೊಂದುದಯ್ಯಾ.
 ಕೂಡಲಸಂಗಮದೇವಾ ಕೇಳಯ್ಯಾ,
 ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯಾ !

||೨೩||

೨೪

ಮುನ್ನ ಮಾಡಿದ ಪಾಪ ಬೆನ್ನ ಬಿಡದನ್ನಕ್ಕ
 ಇನ್ನು ಬಯಸಿದಡುಂಟೆ ?
 ಭಕ್ತಿಯುಳ್ಳವರ ನೋಡಿ ನೋಡಿ ಬಯಸಿದಡುಂಟೆ,
 ಕೂಡಲಸಂಗಮದೇವರಲ್ಲಿ ಮುನ್ನ ವರವ ಹಡೆಯದನ್ನಕ್ಕ ?

||೨೪||

೨೫

ಚಂದ್ರೋದಯಕ್ಕೆ ಅಂಬುಧಿ ಹೆಚ್ಚುವುದಯ್ಯಾ,
 ಚಂದ್ರ ಕುಂದೆ, ಕುಂದುವುದಯ್ಯಾ.
 ಚಂದ್ರಂಗೆ ರಾಹು ಅಡ್ಡ ಬಂದಲ್ಲಿ
 ಅಂಬುಧಿ ಬೊಬ್ಬಿಟ್ಟಿತ್ತೆ ಅಯ್ಯಾ ?
 ಅಂಬುಧಿಯ ಮುನಿ ಆಪೋಶನವ ಕೊಂಬಲ್ಲಿ
 ಚಂದ್ರಮನಡ್ಡ ಬಂದನೆ. ಅಯ್ಯಾ ?
 ಆರಿಗಾರೂ ಇಲ್ಲ, ಕೆಟ್ಟವಂಗೆ ಕೆಳೆಯಿಲ್ಲ.
 ಜಗದ ನಂಟ ನೀನೆ. ಅಯ್ಯಾ,
 ಕೂಡಲಸಂಗಮದೇವಯ್ಯಾ !

||೨೫||

೨೬

ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ
 ಧರೆ ಹತ್ತಿ ಉರಿದಡೆ ನಿಲಲುಬಾರದು.
 ಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ.
 ನಾರಿ ತನ್ನ ಮನೆಯಲ್ಲಿ ಕಳುವಡೆ.
 ತಾಯ ಮೊಲೆವಾಲು ನಂಜಾಗಿ ಕೊಲುವಡೆ.
 ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ !

||೨೬||

೨೭

ಎನ್ನ ಗುಣ ಅವಗುಣವ ಸಂಪಾದಿಸುವೆ ಅಯ್ಯಾ !
 ಸರಿಯೆ. ಅಪ್ರತಿಮಹಿಮಾ, ನಿಮಗಾನು ಪ್ರತಿಯೆ ?
 ಕೂಡಲಸಂಗಮದೇವಾ ನೀವು ಮಾಡಲಾನಾದೆನು.

||೨೭||

೨೮

ಬೆದಕದಿರು ಬೆದಕದಿರು, ಬೆದಕಿದಡೆ ಹುರುಳಿಲ್ಲ,
 ಚಿತ್ತರಟ್ಟಿಯ ಕಾಯಲ್ಲಿ ಮತ್ತೇನನರಸುವಿರಯ್ಯಾ ?
 ನಿಮ್ಮ ಉತ್ತಮಿಕೆಯ ಪೂರೈಸುವುದು
 ಕೂಡಲಸಂಗಮದೇವಾ.

||೨೮||

೨೯

ಎನ್ನ ಚಿತ್ತವು ಅತ್ತಿಯ ಹಣ್ಣು, ನೋಡಯ್ಯಾ,
 ವಿಚಾರಿಸಿದಡೆ ಏನೂ ಹುರುಳಿಲ್ಲಯ್ಯಾ.
 ಪ್ರಪಂಚಿನ ಡಂಬಿನಲ್ಲಿ ಎನ್ನನೊಂದು ರೂಪುಮಾಡಿ ನೀವಿರಿಸಿದಿರಿ,
 ಕೂಡಲಸಂಗಮದೇವಾ.

||೨೯||

೩೦

ಎನ್ನ ನಡೆಯೊಂದು ಪರಿ. ಎನ್ನ ನುಡಿಯೊಂದು ಪರಿ.
 ಎನ್ನೊಳಗೇನೂ ಶುದ್ಧವಿಲ್ಲ ನೋಡಯ್ಯಾ.
 ನುಡಿಗೇ ತಕ್ಕ ನಡೆಯ ಕಂಡಡೆ
 ಕೂಡಲಸಂಗಮದೇವನೊಳಗಿಪ್ಪನಯ್ಯಾ.

||೩೦||

೩೧

ಮುಂಗೈಯ ಕಂಕಣಕ್ಕೆ ಕನ್ನಡಿಯ ತೋರುವಂತೆ
 ಎನ್ನ ಮನವು ನಿಧಾನವನೊಲ್ಲದೆ ಜಲಗ ಮಚ್ಚಿತ್ತು ನೋಡಾ.
 ನಾಯಿಗೆ ನಾರಿವಾಣವಕ್ಕುವುದೆ
 ಕೂಡಲಸಂಗಮದೇವಾ.

||೩೧||

೩೨

ಕೊಂಬೆಯ ಮೇಲಣ ಮರ್ಕಟನಂತೆ ಲಂಘಿಸುವುದೆನ್ನ ಮನವು.
 ನಿಂದಲ್ಲಿ ನಿಲಲೀಯದೆನ್ನ ಮನವು.

ಹೊಂದಿದಲ್ಲಿ ಹೊಂದಲೀಯದೆನ್ನ ಮನವು
ಕೂಡಲಸಂಗಮದೇವಾ

ನಿಮ್ಮ ಚರಣಕಮಲದಲ್ಲಿ ಭ್ರಮರನಾಗಿರಿಸು, ನಿಮ್ಮ ಧರ್ಮ.

||೨.೨||

೨೩

ಮರನನೇರಿದ ಮರ್ಕಟನಂತೆ

ಹಲವು ಕೊಂಬೆಗೆ ಹಾಯುತ್ತಲಿದ್ದೇನೆ,
ಬೆಂದ ಮನವ ನಾನೆಂತು ನಂಬುವೆನಯ್ಯಾ ?
ಎಂತು ನಚ್ಚುವೆನಯ್ಯಾ ?
ಎನ್ನ ತಂದೆ ಕೂಡಲಸಂಗಮದೇವನಲ್ಲಿಗೆ
ಹೋಗಲೀಯದಯ್ಯಾ.

||೨.೩||

೨೪

ಅಂದಣವನೇರಿದ ಸೋಣಗನಂತೆ

ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು.
ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು,
ಮೃಡ ನಿಮ್ಮನನುದಿನ ನೆನೆಯಲೀಯದು.
ಎನ್ನೊಡೆಯ ಕೂಡಲಸಂಗಮದೇವಾ
ನಿಮ್ಮ ಚರಣವ ನೆನೆವಂತೆ ಕರುಣಿಸು-
ಸೆರಗೊಡ್ಡಿ ಬೇಡುವೆ, ನಿಮ್ಮ ಧರ್ಮ.

||೨.೪||

೨೫

ತುಪ್ಪದ ಸವಿಗೆ ಅಲಗ ನೆಕ್ಕುವ ಸೋಣಗನಂತೆ ಎನ್ನ ಬಾಳುವೆ.
ಸಂಸಾರಸಂಗವ ಬಿಡದು ನೋಡೆನ್ನ ಮನವು.
ಈ ನಾಯಿತನವ ಮಾಣಿಸು-
ಕೂಡಲಸಂಗಮದೇವಯ್ಯಾ, ನಿಮ್ಮ ಧರ್ಮ.

||೨.೫||

೨೬

ಒಂದು ಮೊಲಕ್ಕೆ ನಾಯನೊಂಬತ್ತು ಬಿಟ್ಟಂತೆ.
ಎನ್ನ ಬಿಡು, ತನ್ನ ಬಿಡು ಎಂಬುದು ಕಾಯವಿಕಾರ,
ಎನ್ನ ಬಿಡು, ತನ್ನ ಬಿಡು, ಎಂಬುದು ಮನೋವಿಕಾರ.
ಕರಣೇಂದ್ರಿಯಂಗಳೆಂಬ ಸೋಣಗ ಮುಟ್ಟಿದ ಮುನ್ನ
ಮನ ನಿಮ್ಮನೈದುಗೆ, ಕೂಡಲಸಂಗಮದೇವಾ.

||೨.೬||

೩೭

ದಂದುಗ ಬಿಡದು ಮನದ ಸಂದೇಹ ಹಿಂಗದಾಗಿ :
ಮುಂದೆ ಲಿಂಗವ ಕಂಡೆಹೆನೆಂಬುದು ಹುಸಿ ನೋಡಾ.
ಬೆಂದ ಕರಣಾದಿಗಳು ಒಂದೆ ಪಥವನರಿಯವು,
ಎಂತು ಶಿವಪಥವೆನಗೆ ಸಾಧ್ಯವಪ್ಪುದಯ್ಯಾ ?
ಎನ್ನ ತಂದೆ ಕೂಡಲಸಂಗಮದೇವಾ,
ನಿಮ್ಮ ಶರಣರ ಬಳಿವಿಡಿದಡೆ ಎನ್ನ ದಂದುಗ ಹಿಂಗುವುದು.

||೩೭||

೩೮

ತನ್ನ ವಿಚಾರಿಸಲೊಲ್ಲದು, ಇದಿರ ವಿಚಾರಿಸಹೋಹುದೀ ಮನವು.
ಏನ ಮಾಡುವೆನೀ ಮನವನು, ಎಂತು ಮಾಡುವೆನೀ ಮನವನು.
ಕೂಡಲಸಂಗಮದೇವನ ಶರಣರ
ನಚ್ಚದ ಮಚ್ಚದ ಬೆಂದ ಮನವನು.

||೩೮||

೩೯

ತನ್ನಿಚ್ಚೆಯ ನುಡಿದಡೆ ಮೆಚ್ಚುವುದೀ ಮನವು,
ಇದಿರಿಚ್ಚೆಯ ನುಡಿದಡೆ ಮೆಚ್ಚದೀ ಮನವು.
ಕೂಡಲಸಂಗನ ಶರಣರ
ನಚ್ಚದ ಮಚ್ಚದ ಮನವ ಕಿಚ್ಚಿಸೊಳಗಿಕ್ಕು.

||೩೯||

೪೦

ಸುಡಲೀ ಮನವೆನ್ನನುಡುಹನ ಮಾಡಿತ್ತು.
ನಡೆವಲ್ಲಿ ನುಡಿವಲ್ಲಿ ಅಧಿಕನೆಂದೆನಿಸಿತ್ತು.
ಬೆಡಗಿನ ಕೀಲು ಕಳೆದು ಕೆಡೆದ ಬಳಿಕ
ಕಡುಗೂರ್ಪ ಮಾಡದಿ ತಾ ಮುಟ್ಟಲಮ್ಮಳು,
ಒಡಲನುರಿಕೊಂಬುದು, ಒಡವೆಯನರಸ ಕೊಂಬ,
ಕಡುಗೂರ್ಪ ಮಾಡದಿಯ ಮತ್ತೊಬ್ಬ ಚೆನ್ನಿಗ ಕೊಂಬ
ಮುನ್ನ ಮಾಡಿದುದು ತನ್ನ ಬೆನ್ನ ಬಿಡದನ್ನಕ್ಕು,
ಇನ್ನು ಮಾಡಿದರಳವೆ ಕೂಡಲಸಂಗಮದೇವಾ ?

||೪೦||

೪೧

ವಜನದ ಹುಸಿ ನುಸುಳೆಂತು ಮಾಬುದೆನ್ನ ?
ಮನದ ಮರ್ಕಟತನವೆಂತು ಮಾಬುದೆನ್ನ ?

ಹೃದಯದ ಕಲ್ಮಷವೆಂತು ಮಾಬುದೆನ್ನ ?
ಕಾಯವಿಕಾರಕ್ಕೆ ತರಿಸಲುವೋದೆನು,
ಎನಗಿದು ವಿಧಿಯೇ, ಕೂಡಲಸಂಗಮದೇವಾ ?

||೪೧||

೪೨

ಅಂಗದ [ಮಾ]ಟವು ಸಿಂಗದ ಗಾತ್ರವು,
ಹಿಂಗದು ಮನದಲ್ಲಿ ನಾನಾ ವಿಕಾರವು.
ಬಂದೆಹನೆಂದರಿಯಲಿಲ್ಲಾಗಿ, ಸಂದೇಹ ಬಿಡದಾಗಿ,
ಮುಂದುಗಾಣದು ಲೋಕ,
ಬೆಂದ ಮಾಯಕ್ಕಂಜಿ ನಿಮ್ಮ ಮರೆವೊಕ್ಕೆ,
ಕೂಡಲಸಂಗಮದೇವಾ.

||೪೨||

೪೩

ವಿಕಳನಾದೆನು ಪಂಚೇಂದ್ರಿಯ ಸಪ್ತಧಾತುವಿನಿಂದ,
ಮತಿಗೆಟ್ಟೆನು ಮನದ ವಿಕಾರದಿಂದ,
ಧೃತಿಗೆಟ್ಟೆನು ಕಾಯವಿಕಾರದಿಂದ,
ಧೃತಿಗೆಟ್ಟೆನು ಕಾಯವಿಕಾರದಿಂದ,
ಶರಣುವೊಕ್ಕೆನು ಕೂಡಲಸಂಗಮದೇವಯ್ಯಾ.

||೪೩||

೪೪

ಮುನಿದೆಯಾದಡೆ ಒಮ್ಮೆ ಜರೆದಡೆ ಸಾಲದೆ ?
ಅಕಟಕಟಾ, ಮದನಂಗೆ ಮಾರುಗೊಡುವರೆ ?
ಹಗೆಗೆ ಮಾರುಗೊಟ್ಟು ನಿನ್ನವರನೊಪ್ಪಿಸುವರೆ
ಕೂಡಲಸಂಗಮದೇವಾ ?

||೪೪||

೪೫

ಆನು ಒಬ್ಬನು. ಸುಡುವರೈವರು,
ಮೇಲೆ ಕಿಚ್ಚು ಘನ. ನಿಲಲುಬಾರದು.
ಕಾಡ ಬಸವನ ಹುಲಿ ಕೊಂಚೊಯ್ದಡೆ
ಆರೈಯಲಾಗದೆ ಕೂಡಲಸಂಗಮದೇವಾ ?

||೪೫||

೪೬

ಆಸೆ, ಆಮಿಷ, ತಾಮಸ, ಹುಸಿ, ವಿಷಯ,
ಕುಟಿಲ, ಕುಹಕ, ಕ್ರೋಧ, ಕ್ಷುದ್ರ, ಮಿಥ್ಯೆ-

ಭಕ್ತಸ್ಥಲ

ಇವನೆನ್ನ ನಾಲಗೆಯ ಮೇಲಿಂದತ್ತ ತೆಗೆದು ಕಳೆಯಯ್ಯಾ.
ಅದೇಕೆಂದಡೆ, ನಿನ್ನತ್ತಲೆನ್ನ ಬರಲೀಯವು.
ಇದು ಕಾರಣ, ಇವೆಲ್ಲವ ಕಳೆದು
ಎನ್ನ ಪಂಚೈವರ, ಭಕ್ತರ ಮಾಡು ಕೂಡಲಸಂಗಮದೇವಾ.

||೪೬||

೪೭

ಎಂತು ಶಿವಭಕ್ತಿಯ ನಾನುಪಮಿಸುವೆನಯ್ಯಾ ?
ಎಂತು ಶಿವಾಚಾರವೆನಗೆ ವೇದ್ಯವಪ್ಪುದೋ ಅಯ್ಯಾ ?
ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರದಿಂದ ಕಟ್ಟುವಡೆದೆನು.
ಹಸಿವು, ತೃಪ್ತಿ, ವ್ಯಸನದಿಂದ ಕುದಿಯುತ್ತಿದ್ದೇನೆ.
ಪಂಚೇಂದ್ರಿಯ, ಸಪ್ತಧಾತು
ಹರಿಹಂಚುವಾಡಿ ಕಾಡಿಹವಯ್ಯಾ.
ಅಯ್ಯಾ, ಅಯ್ಯಾ ಎನ್ನ ಹುಯ್ಯಲ ಕೇಳಯ್ಯಾ
ಕೂಡಲಸಂಗಮದೇವಾ, ನಾನೇವೆನೇವೆನಯ್ಯಾ.

||೪೭||

೪೮

ಕಾಯವಿಕಾರ ಕಾಡಿಹುದಯ್ಯಾ.
ಮನೋವಿಕಾರ ಕೂಡಿಹುದಯ್ಯಾ.
ಇಂದ್ರಿಯ ವಿಕಾರ ಸುಳಿವುದಯ್ಯಾ !
ಸುಳುವಿನೊಳಗೆ ಸುಳಿವುತ್ತಲಿದ್ದೇನೆ. ಸಿಲುಕಿಸದಿರಯ್ಯಾ !
ಅನ್ಯ ಚಿತ್ತದಲ್ಲಿ ರಿಸದಿರಯ್ಯಾ, ನಿಮ್ಮ ಚಿತ್ತದಲ್ಲಿ ರಿಸಯ್ಯಾ.
ಅನುಪಮಸುಖಸಾರಾಯ ಶರಣರಲ್ಲಿ -
ಕೂಡಲಸಂಗಮದೇವಯ್ಯಾ, ಇದನೆ ಬೇಡುವೆನಯ್ಯಾ.

||೪೮||

೪೯

ಬಂದ ಯೋನಿಯನರಿದು ಸಲಹೆನ್ನ ತಂದೆ.
ಬೆಂದ ಮನವೆನ್ನ ಗತಿಗೆಡಿಸಿ ಕಾಡಿತ್ತು.
ಬೆಂದ ಮನವೆನ್ನ ಮತಿಗೆಡಿಸಿ ಕಾಡಿತ್ತು.
ಎನ್ನ ತಂದೆ ಕೂಡಲಸಂಗಮದೇವಾ, ಮಾಣಸು ನಿಮ್ಮ ಧರ್ಮ.

||೪೯||

೫೦

ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ
ತಿಳಿಯಲೀಯದು, ಎಚ್ಚರಲೀಯದು.

ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯಾ, ಲಿಂಗತಂದೆ
ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವಾ.

||೫೦||

೫೦

ವಿಷಯವೆಂಬ ಹಸುರನೆನ್ನ ಮುಂದೆ ತಂದು ಪಸರಿಸಿದೆಯಯ್ಯಾ,
ಪಶುವೇನ ಬಲ್ಲುದು ? ಹಸುರೆಂದೆಳೆಸುವುದು.
ವಿಷಯರಹಿತನ ಮಾಡಿ, ಭಕ್ತಿರಸವ ದಣಿಯೆ ಮೇಯಿಸಿ,
ಸುಬುದ್ಧಿಯೆಂಬ ಉದಕವನೆರೆದು,
ನೋಡಿ ಸಲಹಯ್ಯಾ, ಕೂಡಲಸಂಗಮದೇವಾ.

||೫೧||

೫೧

ಕೆಸರಲ್ಲಿ ಬಿದ್ದ ಪಶುವಿನಂತೆ
ಆನು ದೆಸೆದೆಸೆಗೆ ಬಾಯ ಬಿಡುತ್ತಿದ್ದೇನೆ, ಅಯ್ಯಾ,
ಆರೈವವರಿಲ್ಲ, ಅಕಟಕಟ !
ಪಶುವೆಂದೆನ್ನ ಕೂಡಲಸಂಗಮದೇವ ಕೊಂಬ ಹಿಡಿದತ್ತುವನ್ನಕ್ಕ.

||೫೨||

೫೨

ಬಡಪಶು ಪಂಕದಲ್ಲಿ ಬಿದ್ದಡೆ
ಕಾಲ ಬಡಿವುದಲ್ಲದೆ, ಬೇರೆ ಗತಿಯುಂಟೆ ?
ಶಿವ ಶಿವ ಹೋದೆಹೆ, ಹೋದೆಹೆನಯ್ಯಾ,
ನಿಮ್ಮ ಮನದತ್ತಲೆನ್ನ ತೆಗೆಯಯ್ಯಾ,
ಪಶುವಾನು, ಪಶುಪತಿ ನೀನು,
ತುಡುಗುಣಿಯೆಂದು ಎನ್ನ ಹಿಡಿದು ಬಡಿಯುವ ಮುನ್ನ
ಒಡೆಯಾ ನಿಮ್ಮ ಬಯ್ಯದಂತೆ ಮಾಡು,
ಕೂಡಲಸಂಗಮದೇವಾ.

||೫೩||

೫೩

ಅಡವಿಯೊಳಗೆ ಮೊಲಬುಗೆಟ್ಟು ಪಶುವಿನಂತೆ
'ಅಂಜೆ ಅಂಜೆ' ಎಂದು ಕರೆವುತ್ತಲಿದ್ದೇನೆ,
'ಅಂಜೆ ಅಂಜೆ' ಎಂದು ಬರಲುತ್ತಲಿದ್ದೇನೆ,
ಕೂಡಲಸಂಗಮದೇವ ಬಾಳು ಬಾಳುಂಬನ್ನಕ್ಕ.

||೫೪||

೫೫

ಸಮುದ್ರದೊಳಗಣ ಸಿಂಪಿನಂತೆ
ಬಾಯ ಬಿಡುತ್ತಿದ್ದೇನಯ್ಯಾ,
ನೀವಲ್ಲದೆ ಮತ್ತಾರು ಎನ್ನನರಿವರಿಲ್ಲ ನೋಡಯ್ಯಾ,
ಕೂಡಲಸಂಗಮದೇವಾ
ನೀನಲ್ಲ ದೊಳಕೊಂಬವರಿಲ್ಲಯ್ಯಾ.

||೫೫||

೫೬

ಅಯ್ಯಾ, ಅಯ್ಯಾ, ಎಂದು ಕರೆವುತ್ತಲಿದ್ದೇನೆ.
ಅಯ್ಯಾ, ಅಯ್ಯಾ, ಎಂದು ಒರಲುತ್ತಲಿದ್ದೇನೆ.
ಓ ಎನ್ನಲಾಗದೆ ಅಯ್ಯಾ ?
ಆಗಳೂ ನಿಮ್ಮ ಕರೆವುತ್ತಲಿದ್ದೇನೆ
ಮೋನವೇ ಕೂಡಲಸಂಗಮದೇವಾ.

||೫೬||

೫೭

ನೀ ಹುಟ್ಟಿಸಿದಲ್ಲಿ ಹುಟ್ಟಿ,
ನೀ ಕೊಂದಲ್ಲಿ ಸಾಯದೆ, ಎನ್ನ ವಶವೆ ಅಯ್ಯಾ ?
ನೀವಿರಿಸಿದಲ್ಲಿ ಇರದೆ, ಎನ್ನ ವಶವೆ ಅಯ್ಯಾ ?
ಅಕಟಕಟಾ, ಎನ್ನ ವಸೆನ್ನ ವಸೆನ್ನಯ್ಯಾ
ಕೂಡಲಸಂಗಮದೇವಯ್ಯಾ.

||೫೭||

೫೮

ನರವಿಂಧ್ಯದೊಳಗೆನ್ನ ಹುಲುಗಿಳಿಯ ಮಾಡಿ ಸಲಹುತ್ತ,
ಶಿವ ಶಿವಾ ಎಂದೋದಿಸಯ್ಯಾ,
ಭಕ್ತಿಯೆಂಬ ಪಂಜರದೊಳಗಿಕ್ಕಿ ಸಲಹು,
ಕೂಡಲಸಂಗಮದೇವಾ.

||೫೮||

೫೯

ಅತ್ತಲಿತ್ತ ಮೋಗದಂತೆ, ಹೆಳವನ ಮಾಡಯ್ಯಾ ತಂದೆ,
ಸುತ್ತಿ ಸುಳಿದು ನೋಡದಂತೆ, ಅಂಧಕನ ಮಾಡಯ್ಯಾ ತಂದೆ,
ದುತ್ತೊಂದ ಕೆಳದಂತೆ, ಕಿವ್ವಡನ ಮಾಡಯ್ಯಾ ತಂದೆ.

ನಿಮ್ಮ ಶರಣರ ಪಾದವಲ್ಲದೆ

ಅನ್ಯ ವಿಷಯಕ್ಕೆಳಸದಂತೆ ಇರಿಸು, ಕೂಡಲಸಂಗಮದೇವಾ.

||೫೯||

೬೦

ಎನ್ನ ವಾಮ-ಕ್ಷೇಮ ನಿಮ್ಮದಯ್ಯಾ.

ಎನ್ನ ಹಾನಿ-ವೃದ್ಧಿ ನಿಮ್ಮದಯ್ಯಾ,

ಎನ್ನ ಮಾನಾಪಮಾನವೂ ನಿಮ್ಮದಯ್ಯಾ,

ಬಳ್ಳಿಗೆ ಕಾಯಿ ದಿಮ್ಮಿತ್ತೆ. ಕೂಡಲಸಂಗಮದೇವಾ.

||೬೦||

೬೧

ಸಟೆಯಿಲ್ಲದಂತೆ, ಪ್ರಪಂಚವಿಲ್ಲದಂತೆ, ವೈಶಿಕವಿಲ್ಲದಂತೆ.

ನಡೆಸಯ್ಯಾ ಲಿಂಗತಂದೆ.

ಒಂದು ನಿಮಿಷವಾದಡೆಯೂ ನಿಮ್ಮ ಶರಣರ ಸಂಗದಲ್ಲಿರಿಸಯ್ಯಾ.

ಬೇರೆ ಮತ್ತೆ ಅನ್ಯವ ತೋರದಿರಯ್ಯಾ.

ಹೊಲಬುಗೆಟ್ಟಿನಯ್ಯಾ, ಕೂಡಲಸಂಗಮದೇವಾ.

||೬೧||

೬೨

ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ.

ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ.

ಕೂಡಲಸಂಗಮದೇವಾ

ನಿಮ್ಮ ಮನೆಯ ಮಗನೆಂದೆನಿಸಯ್ಯಾ.

||೬೨||

೬೩

ಹುಟ್ಟೆಂದು ಲೋಕದಲ್ಲಿ ಹುಟ್ಟಿಸಿ ಇಳಿಯಬಿಟ್ಟಡೆ
ನಿಮ್ಮ ನಗುವರಯ್ಯಾ.

ಶಿವಬಟ್ಟೆಯಲೆನ್ನನು ಇರಿಸಯ್ಯಾ ಹರನೆ.

ಹೊಲಬುಗೆಟ್ಟೆನು ಬಟ್ಟೆಯ ತೋರಯ್ಯಾ.

ಹುಯ್ಯಲಿಟ್ಟೆನು. ಗಣಂಗಳು ಕೇಳಿರಯ್ಯಾ.

ಕೂಡಲಸಂಗಮದೇವಯ್ಯಾ ಎನ್ನ ಕಾಡಿಹನಯ್ಯಾ.

||೬೩||

೬೪

ಅಕಟಕಟಾ, ಶಿವ ನಿನಗಿನಿತು ಕರುಣವಿಲ್ಲ.
 ಅಕಟಕಟಾ ಶಿವ ನಿನಗಿನಿತು ಕೃಪೆಯಿಲ್ಲ,
 ಏಕೆ ಹುಟ್ಟಿಸಿದೆ. ಇಹಲೋಕ ದುಃಖಿಯ ?
 ಪರಲೋಕದೂರನ ಏಕೆ ಹುಟ್ಟಿಸಿದೆ ?
 ಕೂಡಲಸಂಗಮದೇವಾ ಕೇಳಯ್ಯಾ,
 ಎನಗಾಗಿ ಮತ್ತೊಂದು ತರುಮರನಿಲ್ಲವೆ ?

||೬೪||

೬೫

ನರ ಕೂರಂಬಿನಲೆಚ್ಚ, ಅವಂಗೊಲಿದೆಯಯ್ಯಾ,
 ಅರಳಂಬಿನಲೆಚ್ಚ ಕಾಮನನುರುಹಿದೆ.
 ಇರುಳು ಹಗಲೆನ್ನದೆ ಪ್ರಾಣಘಾತಕವ ಮಾಡಿದ
 ಬೇಡನ ಕೈಲಾಸಕೊಯ್ಪೆಯಯ್ಯಾ,
 ಎನ್ನನೇತಕೊಲ್ಲಿ ಕೂಡಲಸಂಗಮದೇವಾ ?

||೬೫||

೬೬

ನೀನೊಲಿದಡೆ ಕೊರಡು ಕೊನರುವುದಯ್ಯಾ,
 ನೀನೊಲಿದಡೆ ಬರಡು ಹಯನಹುದಯ್ಯಾ,
 ನೀನೊಲಿದಡೆ ವಿಷವೆಲ್ಲ ಅಮೃತವಹುದಯ್ಯಾ,
 ನೀನೊಲಿದಡೆ ಸಕಲ ಪಡಿಪದಾರ್ಥ
 ಇದಿರಲ್ಲಿಪುರ್ವು ಕೂಡಲಸಂಗಮದೇವಾ.

||೬೬||

೬೭

ಮೇರುಗುಣವನರಸುವುದೆ ಕಾಗೆಯಲ್ಲಿ ?
 ಪರುಷಗುಣವನರಸುವುದೆ ಕಬ್ಬುನದಲ್ಲಿ ?
 ಸಾಧುಗುಣವನರಸುವುದೆ ಅವಗುಣೆಯಲ್ಲಿ ?
 ಚಂದನಗುಣವನರಸುವುದೆ ತರುಗಳಲ್ಲಿ ?
 ಸರ್ವಗುಣಸಂಪನ್ನ ಲಿಂಗವೆ. ನೀನೆನ್ನಲ್ಲಿ ಅವಗುಣವನರಸುವರೆ
 ಕೂಡಲಸಂಗಮದೇವಾ ?

||೬೭||

೬೮

ಭವಭವದಲ್ಲಿ ಎನ್ನ ಮನವು ಸಿಲುಕದೆ ?
 ಭವಭವದಲ್ಲಿ ಎನ್ನ ಮನವು ಕಟ್ಟದೆ ?
 ಭವಸಾಗರದಲ್ಲಿ ಮುಳುಗದೆ ?
 ಭವರಾಟಳದೊಳು ತುಂಬದೆ ? ಕೆಡಹದೆ ?
 ಭವವಿರಹಿತ ನೀನು, ಅವಧಾರು
 ಕರುಣಿಸು ಕೂಡಲಸಂಗಮದೇವಾ.

||೬೮||

೬೯

ಆಸೆಯೆಂಬ ಪಾಶದಲ್ಲಿ ಭವಬಂಧನನಾಗಿದೇನಯ್ಯಾ,
 ಸಕೃತು ನಿಮ್ಮ ನೆನೆಯಲು ಎನಗೆ ತೆರಹಿಲ್ಲಯ್ಯಾ !
 ಕರುಣಾಕರ, ಅಭಯಕರ, ವರದ,
 ನೀ ಕರುಣಿಸಯ್ಯಾ.
 ಸಂಸಾರ ಬಂಧನವನು ಮಾಣಿಸಿ, ಎನಗೆ ಕೃಪೆಯ ಮಾಡಿ,
 ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸು.
 ಭಕ್ತಜನಮನೋವಲ್ಲಭ ಕೂಡಲಸಂಗಮದೇವಾ.

||೬೯||

ಗುರುಕರುಣಸ್ಥಲ

೭೦

ಮಡಕೆಯ ಮಾಡುವಡೆ ಮಣ್ಣೆ ಮೊದಲು.
 ತೊಡಿಗೆಯ ಮಾಡುವಡೆ ಹೊನ್ನೆ ಮೊದಲು.
 ಶಿವಪಥವನರಿವಡೆ ಗುರುಪಥವೆ ಮೊದಲು,
 ಕೂಡಲಸಂಗಮದೇವರನರಿವಡೆ
 ಶರಣರ ಸಂಗವೆ ಮೊದಲು.

||೭೦||

೭೧

ನೋಡಿ ನೋಡಿ ಮಾಡುವ ನೇಮ ಸಲ್ಲವು. ಸಲ್ಲವು.
 ತನುವುದ್ದೇಶ. ಮನವುದ್ದೇಶವಾಗಿ
 ಮಾಡುವ ನೇಮ ಸಲ್ಲವು. ಸಲ್ಲವು.
 ಗುರುಪಥವ ಮೀರಿ ಮಾಡುವ ನೇಮ ಸಲ್ಲವು. ಸಲ್ಲವು.

ಕೂಡಲಸಂಗಮದೇವಯ್ಯಾ

ಇವು ನಿಮ್ಮ ನಿಜದೊಳಗೆ ನಿಲ್ಲವು, ನಿಲ್ಲವು.

||೨೦||

೨೧

ಗುರುವಚನವಲ್ಲದೆ ಲಿಂಗವೆಂದೆನಿಸದು,
ಗುರುವಚನವಲ್ಲದೆ ಜಂಗಮವೆಂದೆನಿಸದು,
ಗುರುವಚನವಲ್ಲದೆ ನಿತ್ಯವೆಂದೆನಿಸದು,
ಗುರುವಚನವಲ್ಲದೆ ನೇಮವೆಂದೆನಿಸದು.
ತಲೆಯಿಲ್ಲದ ಅಟ್ಟಿಗೆ ಪಟ್ಟವ ಕಟ್ಟುವ
ಉಭಯ ಭ್ರಷ್ಟರ ಮೆಚ್ಚುವನೆ.
ನಮ್ಮ ಕೂಡಲಸಂಗಮದೇವ ?

||೨೧||

ವಿಭೂತಿಸ್ಥಲ

೨೩

ಮುನ್ನ ಮಾಡಿದ ಪಾಪವೆಂತು ಹೋಹುದೆಂದು ಚಿಂತಿಸಬೇಡ.
ಕಹಿ ಸೋರೆಯ ಕಾಯ ತಂದು ವಿಭೂತಿಯ ತುಂಬಿದಡೆ
ಸಿಹಿಯಾಗದೆ ಮೂರು ದಿವಸಕ್ಕಯ್ಯಾ ?
ಹಲವು ಕಾಲ ಕೊಂದ ಸೂನಗಾರನ ಕತ್ತಿಯಾದಡೇನು
ಪರುಷ ಮುಟ್ಟಲಿಕೆ ಹೊನ್ನಾಗದೆ ಆಯ್ಯಾ ?
ಲಲಾಟದಲ್ಲಿ ವಿಭೂತಿ ಬರೆಯಲಿಕೆ ಪಾಪ ಪಲ್ಲಟವಾಗದೆ
ಕೂಡಲಸಂಗಮದೇವಾ ?

||೨೩||

೨೪

ನೀರಿಗೆ ನೈದಿಲೆಯೆ ಶೃಂಗಾರ.
ಸಮುದ್ರಕ್ಕೆ ತೆರೆಯೆ ಶೃಂಗಾರ.
ನಾರಿಗೆ ಗುಣವೆ ಶೃಂಗಾರ.
ಗಗನಕ್ಕೆ ಚಂದ್ರಮನೆ ಶೃಂಗಾರ.
ನಮ್ಮ ಕೂಡಲಸಂಗನ ಶರಣರಿಗೆ
ಸೊಸಲ ವಿಭೂತಿಯೆ ಶೃಂಗಾರ.

||೨೪||

ಪಂಚಾಕ್ಷರಿಸ್ಥಲ

೨೫

ಕರಿಯಂಜುವುದು ಅಂಕುಶಕ್ಕಯ್ಯಾ,
ಗಿರಿಯಂಜುವುದು ಕುಲಿಶಕ್ಕಯ್ಯಾ,
ತಮಂಧವಂಜುವುದು ಜ್ಯೋತಿಗಯ್ಯಾ,
ಕಾನನವಂಜುವುದು ಬೇಗೆಗಯ್ಯಾ,
ಪಂಚಮಹಾಪಾತಕವಂಜುವುದು
ಕೂಡಲಸಂಗನ ನಾಮಕ್ಕಯ್ಯಾ.

||೨೫||

೨೬

ಜಪತಪ ನಿತ್ಯನೇಮವೆನಗುಪದೇಶ,
ನಿಮ್ಮ ನಾಮವೆನಗೆ ಮಂತ್ರ,
ಶಿವನಾಮವೆನಗೆ ತಂತ್ರ,
ಕೂಡಲಸಂಗಮದೇವಯ್ಯಾ
ನಿಮ್ಮ ನಾಮವೆನಗೆ ಕಾಮಧೇನು.

||೨೬||

೨೭

ಅಕಟಕಟಾ ಬೆಡಗು ಬಿನ್ನಾಣವೆಂಬುದೇನೊ !
ಓಂ ನಮಃ ಶಿವಾಯ ಎಂಬುದೇ ಮಂತ್ರ,
ಓಂ ನಮಃ ಶಿವಾಯ ಎಂಬುದೇ ತಂತ್ರ,
ನಮ್ಮ ಕೂಡಲಸಂಗಮದೇವರ ನೆನೆವುದೆ ಮಂತ್ರ.

||೨೭||

೨೮

ವಶ್ಯವ ಬಲ್ಲೆವೆಂದೆಂಬಿರಯ್ಯಾ,
ಬುದ್ಧಿಯನರಿಯದ ಮನುಜರು ಕೇಳಿರಯ್ಯಾ,
ವಶ್ಯವಾವುದೆಂದರಿಯದೆ ಮರುಳುಗೊಂಬಿರಿ.
ಎಲೆ ಗಾವಿಲ ಮನುಜರಿರಾ.
ಓಂ ನಮಃ ಶಿವಾಯ ಎಂಬ ಮಂತ್ರ ಸರ್ವಜನವಶ್ಯ
ಕೂಡಲಸಂಗಮದೇವಾ.

||೨೮||

೭೯

ಭವಬಂಧನ ದುರಿತಂಗಳ ಗೆಲುವಡೆ
 ಓಂ ನಮಃ ಶಿವಶರಣೆಂದಡೆ ಸಾಲದೆ ?
 ಹರ ಹರ ಶಂಕರ, ಶಿವ ಶಿವ ಶಂಕರ,
 ಜಯ ಜಯ ಶಂಕರ ಶರಣೆನುತ್ತಿದ್ದೇನೆ.
 ಎನ್ನ ಪಾತಕ ಪರಿಹರ,
 ಕೂಡಲಸಂಗಮದೇವಾ ಶರಣೆನುತ್ತಿದ್ದೇನೆ.

||೭೯||

೮೦

ಎನ್ನ ಮನದಲ್ಲಿ ಮತ್ತೊಂದನರಿಯೆನಯ್ಯಾ,
 ಓಂ ನಮಃ ಶಿವಾಯ. ಓಂ ನಮಃ ಶಿವಾಯ
 ಎನಗಿದೆ ಮಂತ್ರ, ಇದೇ ಜಪ.
 ಕೂಡಲಸಂಗಮದೇವಾ ನೀನೆ ಬಲ್ಲೆ, ಎಲೆ ಲಿಂಗವೆ.

||೮೦||

೮೧

ಓಂ ನಮಃ ಶಿವಾಯ
 ಎಂಬ ಮಂತ್ರವ ಮೀರಲಮ್ಮದೆ ನಿಂದವು ವೇದ.
 ಓಂ ನಮಃ ಶಿವಾಯ
 ಎಂಬ ಮಂತ್ರವ ಮೀರಲಮ್ಮದೆ ನಿಂದವು ಶಾಸ್ತ್ರ.
 ಓಂ ನಮಃ ಶಿವಾಯ
 ಎಂಬ ಮಂತ್ರವ ಮೀರಲಮ್ಮದೆ ನಿಂದವು ತರ್ಕ.
 ಭಯಂಕರ ಭ್ರಮೆಗೊಂಡಿತ್ತು ಮಂತ್ರ-ತಂತ್ರ,
 ಶಿವನಂತುವನರಿಯದೆ ಚಿಂತಿಸುತ್ತಿದ್ದಿತ್ತು ಲೋಕ,
 ಕೂಡಲಸಂಗಮದೇವ ಶ್ವಪಚನ ಮೆರೆದಡೆ
 ಚಾತಿಭೇದವ ಮಾಡಲಮ್ಮವು.

||೮೧||

೮೨

ಬಿಳಿಯ ಕರಿಕೆ. ಕಣಗಿಲೆಲೆಯ. ತೊರೆಯ ತಡಿಯ ಮಳಲ ತಂದು.
 ಗೌರಿಯ ನೋನುದ ಬನ್ನಿರೆ.
 ಚಿಕ್ಕ ಚಿಕ್ಕ ಮಕ್ಕಳೆಲ್ಲರು ನೆರೆದು
 ಅನುಪಮದಾನಿ ಕೂಡಲಸಂಗಮದೇವ ಗಂಜನಾಗಬೇಕೆಂದು.

||೮೨||

೮೩

ಎಮ್ಮವರು ಬೆಸಗೊಂಡಡೆ ಶುಭಲಗ್ನವೆನ್ನಿರಯ್ಯಾ,
 ರಾಶಿಕೂಟ ಋಣಸಂಬಂಧವುಂಟೆಂದು ಹೇಳಿರಯ್ಯಾ,
 ಚಂದ್ರಬಲ ತಾರಾಬಲವುಂಟೆಂದು ಹೇಳಿರಯ್ಯಾ,
 ನಾಳಿನ ದಿನಕಂದನ ದಿನ ಲೇಸೆಂದು ಹೇಳಿರಯ್ಯಾ,
 ಕೂಡಲಸಂಗಮದೇವನ ಪೂಜಿಸಿದ ಫಲ ನಿಮ್ಮದಯ್ಯಾ.

||೮೩||

ಲಿಂಗಧಾರಣಸ್ಥಲ

೮೪

ಪಾತಕ ಶತಕೋಟಿಯನೊರಸಲು
 ಸಾಲದೆ ಒಂದು ಶಿವನ ನಾಮ ?
 ಸಾಲದೆ ಒಂದು ಹರನ ನಾಮ ?
 ಕೂಡಲಸಂಗಮದೇವಾ
 ನಿಮ್ಮ ಉಂಡಿಗೆಯ ಪಶುವ ಮಾಡಿದೆಯಾಗಿ.

||೮೪||

೮೫

ಲಿಂಗದ ಉಂಡಿಗೆಯ ಪಶುವಾನಯ್ಯಾ,
 ವೇಷಧಾರಿಯಾನು, ಉದರಪೋಷಕ ನಾನಯ್ಯಾ,
 ಕೂಡಲಸಂಗನ ಶರಣರ ಧರ್ಮದ ಕವಿಲೆಯಾನು.

||೮೫||

೮೬

ನಮಃ ಶಿವಾಯ ನಮಃ ಶಿವಾಯ ನಮಃ ಶಿವಾಯ
 ಶರಣೆಂದಿತ್ತು ಲಲಾಟಲಿಖಿತ.
 ಬರೆದ ಬಳಿಕ ಪಲ್ಲಟವ ಮಾಡಬಾರದು.
 ಎನ್ನ ಉರದ ಉಂಡಿಗೆ, ಶಿರದ ಅಕ್ಷರ
 ಕೂಡಲಸಂಗಯ್ಯಾ ಶರಣೆಂದಿತ್ತು.

||೮೬||

೮೭

ಅಡ್ಡ ವಿಭೂತಿಯಿಲ್ಲದವರ ಮುಖಹೊಲ್ಲ, ನೋಡಲಾಗದು.
ಲಿಂಗದೇವನಿಲ್ಲದ ತಾವು ನರವಿಂಧ್ಯ, ಹೊಗಲಾಗದು.
ದೇವಭಕ್ತರಿಲ್ಲದೂರು ಸಿನೆ ಹಾಳು,
ಕೂಡಲಸಂಗಮದೇವಾ.

||೮೭||

೮೮

ಅಡ್ಡ ತ್ರಿಪುಂಡ್ರದ, ಮಣಿಮಕುಟವೇಷದ
ಶರಣರ ಕಂಡಡೆ ನಂಬುವುದೆನ್ನ ಮನವು,
ನಚ್ಚುವುದೆನ್ನ ಮನವು, ಸಂದೇಹವಿಲ್ಲದೆ.
ಇವಿಲ್ಲದವರ ಕಂಡಡೆ ನಂಬೆ ಕೂಡಲಸಂಗಮದೇವಾ.

||೮೮||

ತಾಮಸನಿರಸನಸ್ಥಲ

೮೯

ಆರಾಧ್ಯ ಪ್ರಾಣಲಿಂಗವೆಂದರಿದು,
ಪೂರ್ವಗುಣವಳಿದು ಪುನರ್ಜಾತನಾದ ಬಳಿಕ,
ಸಂಸಾರಬಂಧುಗಳೆನ್ನವರೆಂದಡೆ
ನಂಟುಭಕ್ತಿ ನಾಯಕನರಕ-
ಇಂತೆಂದುದು ಕೂಡಲಸಂಗನ ವಚನ.

||೮೯||

೯೦

ತಾಳಮರದ ಕೆಳಗೆ ಒಂದು ಹಾಲ ಹರವಿಯಿದ್ದಡೆ
ಅದ ಹಾಲಹರವಿಯೆನ್ನರು, ಸುರೆಯ ಹರವಿಯೆಂಬರು.
ಈ ಭಾವನಿಂದೆಯ ಮೂಣಿಸಾ
ಕೂಡಲಸಂಗಮದೇವಾ.

||೯೦||

೯೧

ಸುಪಥಮಂತ್ರದುಪದೇಶವ ಕಲಿತು, ಯುಕ್ತಿಗೆಟ್ಟು ನಡೆವಿರಯ್ಯಾ.
ತತ್ತ್ವಮುಸಿ ಎಂಬುದನರಿದು ಕತ್ತಲೆಗೆ ಓಡುವಿರಯ್ಯಾ.

ವೇದವಿಪ್ರರ ವಿಚಾರಿಸಿ ನೋಡಲು,
ಉಪದೇಶಪರೀಕ್ಷೆ ನರಕವೆಂದುದು
ಕೂಡಲಸಂಗನ ವಚನಸೂಚನೆ.

||೯೦||

೯೧

ಕುಂಬಳದ ಕಾಯಿಗೆ ಕಬ್ಬುನದ ಕಟ್ಟ ಕೊಟ್ಟಡೆ
ಕೊಳೆವುದಲ್ಲದೆ ಬಲುಹಾಗಬಲ್ಲದೆ ?
ಅಳಿಮನದವಂಗೆ ದೀಕ್ಷೆಯ ಕೊಟ್ಟಡೆ
ಭಕ್ತಿಯೆಂತಹುದು ? ಮುನ್ನಿನಂತೆ.
ಕೂಡಲಸಂಗಯ್ಯಾ
ಮನಹೀನನ ಮೀಸಲ ಕಾಯ್ದಿರಿಸಿದಂತೆ.

||೯೧||

೯೨

ಸಗಣೆಯ ಬೆನಕಂಗೆ ಸಂಪಗೆಯರಳಲ್ಲಿ ಪೂಜಿಸಿದಡೆ
ರಂಜನೆಯಹುದಲ್ಲದೆ ಅದರ ಗಂಜಳ ಬಿಡದಣ್ಣಾ,
ಮಣ್ಣ ಪುತ್ಥಳಿಯ ಮಾಣದೆ ಜಲದಲ್ಲಿ ತೊಳೆದಡೆ
ನಿಚ್ಚ ಕೆಸರಹುದಲ್ಲದೆ ಅದರಚ್ಚಿಗ ಬಿಡದಣ್ಣಾ,
ಲೋಕದ ಮಾನವಂಗೆ ಶಿವದೀಕ್ಷೆಯ ಕೊಟ್ಟಡೆ
ಕೆಟ್ಟವನೇಕೆ ಸದ್ಭಕ್ತನಹನು ಕೂಡಲಸಂಗಮದೇವಾ ?

||೯೨||

೯೩

ಕಬ್ಬುನದ ಕೋಡಗವ ಪರುಷ ಮುಟ್ಟಲು.
ಹೊನ್ನಾದಡೇನು ಮತ್ತೇನಾದಡೇನು
ತನ್ನ ಮುನ್ನಿನ ರೂಹ ಬಿಡದನ್ನಕ್ಕ ?
ಕೂಡಲಸಂಗಮದೇವಾ,
ನಿಮ್ಮ ನಂಬಿಯೂ ನಂಬದ ಡಂಬಕರುಗಳಯ್ಯಾ.

||೯೩||

೯೪

ತನುವಿನಲೊಂದಿಟ್ಟು ಮನದಲೆರಡಿಟ್ಟಡೆ.
ಬಲ್ಲನೊಲ್ಲನಯ್ಯಾ, ಲಿಂಗವು ಬಲ್ಲನೊಲ್ಲನಯ್ಯಾ.
ಪರಚಿಂತೆಯನೊಲ್ಲನೊಲ್ಲ
ಕೂಡಲಸಂಗಮದೇವ.

||೯೪||

೯೬

ಒಳಗೆ ಕುಟಿಲ, ಹೊರಗೆ ವಿನಯವಾಗಿ ಭಕ್ತರೆನಿಸಿಕೊಂಬವರ
ಬಲ್ಲಸೊಲ್ಲನಯ್ಯಾ ಲಿಂಗವು.
ಅವರು ಪಥಕ್ಕೆ ಸಲ್ಲರು ಸಲ್ಲರಯ್ಯಾ.
ಒಳಹೊರಗೊಂದಾಗದವರಿಗೆ
ಅಳಿಯಾಸೆದೋರಿ ಬೀಸಾಡುವನವರ
ಜಗದೀಶ ಕೂಡಲಸಂಗಮದೇವ.

||೯೬||

೯೭

ಮನೆಯೊಳಗೆ ಮನೆಯೊಡೆಯನಿದ್ದಾನೋ, ಇಲ್ಲವೋ ?
ಹೊತ್ತಿಲ್ಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ.
ಮನೆಯೊಳಗೆ ಮನೆಯೊಡೆಯನಿದ್ದಾನೋ, ಇಲ್ಲವೋ ?
ತನುವಿನಲ್ಲಿ ಹುಸಿ ತುಂಬಿ, ಮನದೊಳಗೆ ವಿಷಯ ತುಂಬಿ
ಮನದೊಳಗೆ [ಮನದೊ]ಡೆಯನಿದ್ದಾನೋ, ಇಲ್ಲವೋ ?
ಇಲ್ಲ, ಕೂಡಲಸಂಗಮದೇವಾ.

||೯೭||

೯೮

ಓಡೆತ್ತ ಬಲ್ಲುದು ಅವಲಕ್ಕಿಯ ಸವಿಯ ?
ಕೋಡುಗ ಬಲ್ಲದೆ ಸೆಳೆಮಂಚದ ಸುಖವ ?
ಕಾಗೆ ನಂದನವನದೊಳಗಿದ್ದಡೇನು,
ಕೋಗಿಲೆಯಾಗಬಲ್ಲದೆ ಹೇಳಾ ?
ಕೊಳನ ತಡಿಯಲೊಂದು ಹೊರಸು ಕುಳ್ಳಿದರಡೇನು,
ಕಳಹಂಸಿಯಾಗಬಲ್ಲದೆ, ಕೂಡಲಸಂಗಮದೇವಾ ?

||೯೮||

೯೯

ಎನಿಸು ಕಾಲ ಕಲ್ಲು ನೀರೊಳಗಿದ್ದಡೇನು,
ನೆನೆದು ಮೃದುವಾಗಬಲ್ಲದೆ ?
ಎನಿಸು ಕಾಲ ನಿಮ್ಮ ಪೂಜಿಸಿ ಏವೆನಯ್ಯಾ,
ಮನದಲ್ಲಿ ದೃಢವಿಲ್ಲದನ್ನಕ್ಕ ?
ನಿಧಾನವ ಕಾಯ್ದಿದರ ಬೆಂತರನಂತೆ
ಅದರ ವಿಧಿ ಎನಗಾಯಿತ್ತು, ಕೂಡಲಸಂಗಮದೇವಾ.

||೯೯||

೧೦೦

ಸಂತವಿದ್ದ ಮನೆಗೆ ಕೊಂತವ ತಂದಂತೆ
ಇದನೆಂತು ಸಂತೈಸುವೆನು ?
ಸಂತೆಯ ಗುಡಿಲ ಸೂಳೆಗೆ ಕೊಂತವಳವಡುವುದೆ ?
ಕೂಡಲಸಂಗಮದೇವರ ಮಹತ್ತು
ಆರಿಗೂ ಆಳವಡದು.

||೧೦೦||

೧೦೧

ಕೂಸುಳ್ಳ ಸೂಳೆ ಧನದಾಸೆಗೊತ್ತೆಯ ಕೊಂಡಡೆ
ಕೂಸಿಂಗಲ್ಲ, ಬೊಜಗಂಗಲ್ಲ.
ಕೂಸನೊಮ್ಮೆ ಸಂತವಿಡುವಳು, ಬೊಜಗನನೊಮ್ಮೆ ನೆರೆವಳು.
ಧನದಾಸೆ ಬಿಡದು ಕೂಡಲಸಂಗಮದೇವಾ.

||೧೦೧||

೧೦೨

ಎರದೆಲಿಯಂತೆ ಒಳಗೊಂದು ಹೊರಗೊಂದಾದಡೆ ಮೆಚ್ಚುವನೆ ?
ಬಾರದ ಭವಂಗಳ ಬರಿಸುವನಲ್ಲದೆ ಮೆಚ್ಚುವನೆ ?
ಅಘೋರ ನರಕವನುಣಿಸುವನಲ್ಲದೆ ಮೆಚ್ಚುವನೆ ?
ಉಡುವಿನ ನಾಲಗೆಯಂತೆ ಎರಡಾದಡೆ
ಕೂಡಲಸಂಗಯ್ಯ ಮೆಚ್ಚುವನೆ ?

||೧೦೨||

೧೦೩

ಭಕ್ತರ ಕಂಡಡೆ ಬೋಳರಪ್ಪಿರಯ್ಯಾ,
ಸವಣರ ಕಂಡಡೆ ಬತ್ತಲೆಯಪ್ಪಿರಯ್ಯಾ,
ಹಾರುವರ ಕಂಡಡೆ ಹರಿನಾಮವೆಂಬಿರಯ್ಯಾ,
ಅವರವರ ಕಂಡಡೆ ಅವರವರಂತೆ
ಸೂಳೆಗೆ ಹುಟ್ಟಿದವರ ತೋರದಿರಯ್ಯಾ,
ಕೂಡಲಸಂಗಯ್ಯನ ಪೂಜಿಸಿ, ಅನ್ಯದೈವಂಗಳಿಗೆರಗಿ
ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯಾ.

||೧೦೩||

೧೦೪

ಗಂಡ ಶಿವಲಿಂಗದೇವರ ಭಕ್ತ,
ಹೆಂಡತಿ ಮಾರಿ ಮಸಣಿಯ ಭಕ್ತೆ.
ಗಂಡ ಕೊಂಬುದು ಪಾದೋದಕ-ಪ್ರಸಾದ,
ಹೆಂಡತಿ ಕೊಂಬುದು ಸುರೆ-ಮಾಂಸ.
ಭಾಂಡ-ಭಾಜನ ಶುದ್ಧವಿಲ್ಲದವರ ಭಕ್ತಿ
ಹೆಂಡದ ಮಡಿಕೆಯ ಹೊರಗೆ ತೊಳೆದಂತೆ
ಕೂಡಲಸಂಗಮದೇವಾ.

||೧೦೪||

೧೦೫

ಹಾವಡಿಗನು ಮೂಕೊರತಿಯು:
ತನ್ನ ಕೈಯಲ್ಲಿ ಹಾವು,
ಮಗನ ಮದುವೆಗೆ ಶಕುನವ ನೋಡಹೋಹಾಗ
ಇದಿರಲೊಬ್ಬ ಮೂಕೊರತಿಯ ಹಾವಡಿಗನ ಕಂಡು,
ಶಕುನ ಹೊಲೈಂಬ ಚದುರನ ನೋಡಾ.
ತನ್ನ ಸತಿ ಮೂಕೊರತಿ, ತನ್ನ ಕೈಯಲ್ಲಿ ಹಾವು,
ತಾನು ಮೂಕೊರೆಯ.
ತನ್ನ ಭಿನ್ನವನರಿಯದೆ ಅನ್ಯರನೆಂಬ
ಕುನ್ನಿಯನೇನೆಂಬೆ ಕೂಡಲಸಂಗಮದೇವಾ ?

||೧೦೫||

೧೦೬

ಅಂಗದಿಚ್ಚೆಗೆ ಮದ್ಯಮಾಂಸವ ತಿಂಬರು,
ಕಂಗಳಿಚ್ಚೆಗೆ ಪರವಧುವ ನೆರೆವರು.
ಲಿಂಗಲಾಂಛನಧಾರಿಯಾದಲ್ಲಿ ಫಲವೇನು
ಲಿಂಗಪಥವ ತಪ್ಪಿ ನಡೆವವರು ?
ಜಂಗಮಮುಖದಿಂದ ನಿಂದೆ ಬಂದಡೆ
ಕೊಂಡ ಮಾರಿಂಗೆ ಹೋಹುದು ತಪ್ಪದು
ಕೂಡಲಸಂಗಮದೇವಾ.

||೧೦೬||

೧೦೭

ಶಿವಜನ್ಮದಲ್ಲಿ ಹುಟ್ಟಿ, ಲಿಂಗೈಕ್ಯರಾಗಿ,
ತನ್ನ ಅಂಗದ ಮೇಲೆ ಲಿಂಗವಿರುತಿರಲು,
ಅನ್ಯರನೆ ಹಾಡಿ, ಅನ್ಯರನೆ ಹೊಗಳಿ.

ಅನ್ಯರ ವಚನವ ಕೊಂಡಾಡಲು, ಕರ್ಮ ಬಿಡದು, ಭವಬಂಧನ !
 ಶ್ವಾನಯೋನಿಯಲ್ಲಿ ಬಪ್ಪುದು ತಪ್ಪುದು !
 ಇದು ಕಾರಣ, ಕೂಡಲಸಂಗಮದೇವಾ,
 ನಿಮ್ಮ ನಂಬಿಯೂ ನಂಬದ ಡಂಬಕರಿಗೆ
 ಮಳಲ ಗೋಡೆಯನಿಕ್ಕಿ, ನೀರಲ್ಲಿ ತೊಳೆದಂತಾಯಿತ್ತಯ್ಯಾ.

||೧೦೨||

೧೦೮

ಅರ್ಥರೇಖೆಯಿದ್ದಲ್ಲಿ ಫಲವೇನು, ಆಯುಷ್ಯರೇಖೆ ಇಲ್ಲದನ್ನಕ್ಕರ ?
 ಹಂದೆಯ ಕೈಯಲ್ಲಿ ಚಂದ್ರಾಯುಧವಿದ್ದಲ್ಲಿ ಫಲವೇನು ?
 ಅಂಧಕನ ಕೈಯಲ್ಲಿ ದರ್ಪಣವಿದ್ದು ಫಲವೇನು ?
 ಮರ್ಕಟನ ಕೈಯಲ್ಲಿ ಮಾಣಿಕವಿದ್ದು ಫಲವೇನು ?
 ನಮ್ಮ ಕೂಡಲಸಂಗನ ಶರಣರನರಿಯದವರ ಕೈಯಲ್ಲಿ
 ಲಿಂಗವಿದ್ದು ಫಲವೇನು ? ಶಿವಪಥವನರಿಯದನ್ನಕ್ಕ.

||೧೦೮||

೧೦೯

ಗಂಡನ ಮೇಲೆ ಸ್ನೇಹವಿಲ್ಲದ ಹೆಂಡತಿ.
 ಲಿಂಗದ ಮೇಲೆ ನಿಷ್ಠೆಯಿಲ್ಲದ ಭಕ್ತ.
 ಇದ್ದಡೇನೂ ಶಿವ ಶಿವಾ ಹೋದಡೇನೂ ?
 ಕೂಡಲಸಂಗಮದೇವಯ್ಯಾ
 ಊಡದ ಆವಿಂಗೆ ಉಣ್ಣದ ಕರುವ ಬಿಟ್ಟಂತೆ.

||೧೦೯||

೧೧೦

ಅವಳ ವಚನ ಬೆಲ್ಲದಂತೆ, ಹೃದಯದಲಿಪ್ಪುದು ನಂಜು ಕಂಡಯ್ಯಾ.
 ಕಂಗಳಲೊಬ್ಬನ ಕರೆವಳು, ಮನದಲೊಬ್ಬನ ನೆರೆವಳು.
 ಕೂಡಲಸಂಗಮದೇವ ಕೇಳಯ್ಯಾ,
 ಮಾನಿಸಗಳ್ಳೆಯ ನಂಬದಿರಯ್ಯಾ.

||೧೧೦||

೧೧೧

ಹಾದರಕ್ಕೆ ಹೋದಡೆ, ಕಳ್ಳದಮ್ಮವಾಯಿತ್ತು:
 ಹಾಳು ಗೋಡೆಗೆ ಹೋದಡೆ, ಚೀಳೂರಿತ್ತು:
 ಅಬ್ಬರವ ಕೇಳಿ ತಳವಾರ ಉಟ್ಟು ಸೀರೆಯ ಸುಲಿದ:

ನಾಚಿ ಹೋದಡೆ ಮನೆಯ ಗಂಡ ಬೆನ್ನ ಬಾರನೆತ್ತಿದ,
ಅರಸು ಕೂಡಲಸಂಗಮದೇವ ದಂಡವ ಕೊಂಡ.

||೧೧೦೧||

೧೧೨

ಗರಿ ತೋರೆ ಗಂಡರೆಂಬವರ ಕಾಣೆ,
ನಿರಿ ಸೋಂಕೆ ಮುನಿ[ಯ]ಲ್ಲ ನೋಡಯ್ಯಾ.
ನಂಟುತನವೇನವನ ? ಬಂಟತನವೇನವನ ?
ಹುಲ್ಲುಕಿಚ್ಚು, ಹೊಲೆಯನ ಮೇಳಾಪ-
ಅಲ್ಲಿ ಹುರುಳಿಲ್ಲ, ಕೂಡಲಸಂಗಮದೇವಾ.

||೧೧೦೨||

೧೧೩

ಅಳೆವುತ್ತು ಅಳೆವುತ್ತು ಬಳಲುವರಲ್ಲದೆ, ಕೊಳಗ ಬಳಲುವುದೆ ?
ನಡೆವುತ್ತು ನಡೆವುತ್ತು ಬಳಲುವರಲ್ಲದೆ, ಬಟ್ಟೆ ಬಳಲುವುದೆ ?
ಶ್ರವವ ಮಾಡುತ್ತ ಮಾಡುತ್ತ ಬಳಲುವರಲ್ಲದೆ, ಕೋಲು ಬಳಲುವುದೆ ?
ನಿಜವನರಿಯದ ಭಕ್ತ ಬಳಲುವನಲ್ಲದೆ, ಲಿಂಗ ಬಳಲುವುದೆ ?
ಕೂಡಲಸಂಗಮದೇವಾ, ಅರಸರಿಯದ ಬಿಟ್ಟಿಯೋ.

||೧೧೦೩||

ಭಕ್ತನ ಜ್ಞಾನಿಸ್ಥಲ

೧೧೪

ಒಲೆಯ ಬೂದಿಯ ಬಿಲಿಯಲು ಬೇಡ.
ಒಲಿದಂತೆ ಹೂಸಿಕೊಂಡಿಪ್ಪುದು.
ಹೂಸಿ ಏನು ಫಲ, ಮನದಲ್ಲಿ ಲೇಸಿಲ್ಲದನ್ನಕ್ಕ ?
ಒಂದನಾಡಹೋಗಿ ಒಂಬತ್ತನಾಡುವ ಡಂಬಕರ ಮೆಚ್ಚ
ಕೂಡಲಸಂಗಯ್ಯ.

||೧೧೦೪||

೧೧೫

ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ.
ಹರದ ಕುಳ್ಳಿದ್ ನಮ್ಮ ಮಹಾದೇವಸೆಟ್ಟಿ.

ಒಮ್ಮನವಾದಡೆ ಒಡನೆ ನುಡಿವನು,
 ಇಮ್ಮನವಾದಡೆ ನುಡಿಯನು.
 ಕಾಣೆಯ ಸೋಲ, ಅರ್ಥಗಾಣೆಯ ಗೆಲ್ಲ,
 ಜಾಣ ನೋಡವ್ವಾ, ನಮ್ಮ ಕೂಡಲಸಂಗಮದೇವ.

||೧೧೫||

೧೧೬

ನಂಬರು ನಚ್ಚರು ಬರಿದೆ ಕರೆವರು,
 ನಂಬಲರಿಯರೀ ಲೋಕದ ಮನುಜರು.
 ನಂಬಿ ಕರೆದಡೋ ಎನ್ನನೆ ಶಿವನು ?
 ನಂಬದೆ ನಚ್ಚದೆ ಬರಿದೆ ಕರೆವರ
 ಕೊಂಬ ಮೆಟ್ಟಿ ಕೂಗೆಂದ ಕೂಡಲಸಂಗಮದೇವ.

||೧೧೬||

೧೧೭

ಹುತ್ತವ ಬಡಿದಡೆ ಹಾವು ಸಾಯಬಲ್ಲದೆ ಆಯ್ಯಾ ?
 ಅಘೋರ ತಪವ ಮಾಡಿದಡೇನು ?
 ಅಂತರಂಗ ಆತ್ಮಶುದ್ಧಿಯಿಲ್ಲ ದವರನೆಂತು ನಂಬುವನಯ್ಯಾ
 ಕೂಡಲಸಂಗಮದೇವ ?

||೧೧೭||

೧೧೮

ಕಾಮವೇಕೊ, ಲಿಂಗಪ್ರೇಮಿಯೆನಿಸುವಂಗೆ ?
 ಕ್ರೋಧವೇಕೊ, ಶರಣವೇದ್ಯನೆನಿಸುವಂಗೆ ?
 ಲೋಭವೇಕೊ, ಭಕ್ತಿಯ ಲಾಭವ ಬಯಸುವಂಗೆ ?
 ಮೋಹವೇಕೊ ಪ್ರಸಾದವೇದ್ಯನೆನಿಸುವಂಗೆ ?
 ಮದಮತ್ಸರವುಳ್ಳವಂಗೆ ಹೃದಯಶುದ್ಧವೆಲ್ಲಿಯದೊ ?
 ಹದುಳಿಗರಾದಲ್ಲಿಪ್ಪ ಕೂಡಲಸಂಗಮದೇವ.

||೧೧೮||

೧೧೯

ಸಾರ : ಸಜ್ಜನರ ಸಂಗವ ಮಾಡೂದು,
 ದೂರ : ದುರ್ಜನರ ಸಂಗ ಬೇಡವಯ್ಯಾ.
 ಆವ ಹಾವಾದಡೇನು ? ವಿಷವೊಂದೆ,
 ಅಂತವರ ಸಂಗ ಬೇಡವಯ್ಯಾ.
 ಅಂತರಂಗ ಶುದ್ಧವಿಲ್ಲದವರ ಸಂಗವು
 ಸಿಂಗಿ, ಕಾಳಕೂಟ ವಿಷವೊ, ಕೂಡಲಸಂಗಯ್ಯಾ.

||೧೧೯||

೧೨೦

ಹಸಿದು ಎಕ್ಕೆಯ ಕಾಯ ಮೆಲಬಹುದೆ ?
ನೀರಡಿಸಿ ವಿಷವ ಕುಡಿಯಬಹುದೆ ?
ಸುಣ್ಣದ, ತುಯ್ಯಲ[ದ] ಬಣ್ಣವೊಂದೆ ಎಂದಡೆ
ನಂಟುತನಕ್ಕೆ ಉಣಬಹುದೆ ?
ಲಿಂಗಸಾರಾಯ ಸಜ್ಜನರಲ್ಲದವರ
ಕೂಡಲಸಂಗಮದೇವರೆಂತೊಲಿವ ?

||೧೨೦||

೧೨೧

ಎಲವದ ಮರ ಹೂತು ಫಲವಾದ ತೆರನಂತೆ;
ಸಿರಿಯಾದಡೇನು, ಶಿವಭಕ್ತಿಯಿಲ್ಲದನ್ನಕ್ಕ ?
ಫಲವಾದಡೇನು ಹೇಳಾ, ಹಾವುಮೆಕ್ಕೆಯ ಕಾಯಿ ?
ಕುಲವಿಲ್ಲದ ರೂಹು ಎಲ್ಲದ್ದಡೇನು ?
ಬಚ್ಚಲ ನೀರು ತಿಳಿದಲ್ಲಿ ಫಲವೇನು ?
ಅವಗುಣಗಳನು ಮೆಚ್ಚ ಕೂಡಲಸಂಗಮದೇವ.

||೧೨೧||

೧೨೨

ಬಚ್ಚಲ ನೀರು ತಿಳಿದಡೇನು ?
ಸಲ್ಲದ ಹೊನ್ನು ಮತ್ತೆಲ್ಲಿದ್ದಡೇನು ?
ಆಕಾಶದ ಮಾವಿನ ಫಲವೆಂದಡೇನು ?
ಕೊಯ್ಯಲಿಲ್ಲ, ಮೆಲ್ಲಲಿಲ್ಲ.
ಕೂಡಲಸಂಗನ ಶರಣರ ಅನುಭಾವವಿಲ್ಲದವ
ಎಲ್ಲಿದ್ದಡೇನು, ಎಂತಾದಡೇನು ?

||೧೨೨||

೧೨೩

ಗಿಳಿಯೋದಿ ಫಲವೇನು ?
ಬೆಕ್ಕು ಬಹುದ ಹೇಳಲರಿಯದು.
ಜಗವೆಲ್ಲವ ಕಾಬ ಕಣ್ಣು,
ತನ್ನ ಕೊಂಬ ಕೊಲ್ಲೆಯ ಕಾಣಲರಿಯದು.
ಇದಿರ ಗುಣವ ಬಲ್ಲೆವೆಂಬರು, ತಮ್ಮ ಗುಣವನರಿಯರು,
ಕೂಡಲಸಂಗಮದೇವಾ.

||೧೨೩||

೧೨೪

ಲೋಕದ ಡೊಂಕ ನೀವೇಕೆ ತಿದ್ದುವಿರಿ ?
 ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ;
 ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ.
 ನೆರೆಮನೆಯ ದಃಖಕ್ಕೆ ಅಳುವವರ. ಮೆಚ್ಚ
 ಕೂಡಲಸಂಗಮದೇವ.

||೧೨೪||

೧೨೫

ಏತ ತಲೆವಾಗಿದಡೇನು, ಗುರುಭಕ್ತನಾಗಬಲ್ಲದೆ ?
 ಇಕ್ಕುಳ ಕೈಮುಗಿದಡೇನು, ಭೃತ್ಯಾಚಾರಿಯಾಗಬಲ್ಲದೆ ?
 ಗಿಳಿಯೋದಿದಡೇನು, ಲಿಂಗವೇದಿಯಾಗಬಲ್ಲದೆ ?
 ಕೂಡಲಸಂಗನ ಶರಣರು ಬಂದ ಬರವ, ನಿಂದ ನಿಲವ
 ಅನಂಗಸಂಗಿಗಳೆತ್ತಬಲ್ಲರು!

||೧೨೫||

೧೨೬

ಒಲವಿಲ್ಲದ ಪೂಜೆ, ನೇಹವಿಲ್ಲದ ಮಾಟ:
 ಆ ಪೂಜೆಯು, ಆ ಮಾಟವು
 ಚಿತ್ರದ ರೂಹು ಕಾಣರಣ್ಣಾ, ಚಿತ್ರದ ಕಬ್ಬು ಕಾಣರಣ್ಣಾ,
 ಅಪ್ಪಿದಡೆ ಸುಖವಿಲ್ಲ, ಮೆಲಿದಡೆ ರುಚಿಯಿಲ್ಲ.
 ಕೂಡಲಸಂಗಮದೇವಾ. ನಿಜವಿಲ್ಲದವನ ಭಕ್ತಿ.

||೧೨೬||

೧೨೭

ಸ್ನೇಹ ತಪ್ಪಿದ ರಾವಿನಲ್ಲಿ ಗುಣವನರಸುವರೆ ಅಯ್ಯಾ ?
 ಹೂ ಬಾಡಿದಲ್ಲಿ ಪರಿಮಳವನರಸುವರೆ ಅಯ್ಯಾ ?
 ಎನ್ನ ತಂದೆ ಕೂಡಲಸಂಗಮದೇವಾ
 ತೊರೆ ಇಳಿದಡೆ ಅಂಬಿಗಂಗೇನುಂಟು ?

||೧೨೭||

೧೨೮

ಆಸೆಗೆ ಹುಟ್ಟಿದ ಪ್ರಾಣ ಆಸೆಯನೆ ಕಲಿತು.
 ಪುಣ್ಯದ ಪದವಿಯ ಬಯಸಿದಡೆ
 ಭವಮಾಲೆಯ ಬರವು ತಪ್ಪದು.
 ಬೇಡಲು ಹುಟ್ಟಿದ ಪ್ರಾಣಿಗೆ, ಬೇಡಲು ವಿಧಿಯೆ ?
 ಸೂಳೆಗೆ ಹುಟ್ಟಿದ ಪ್ರಾಣಿಗೆ ನಿಜಗುಣ ಸಜ್ಜನವಪ್ಪುದೆ ?

ಭಕ್ತಸ್ಥಲ

ಲಿಂಗ-ಉದಯ, ಶರಣ-ವಿಸ್ತಾರವು ಬಯಸಿದಡೊಳವೆ
ಕೂಡಲಸಂಗಮದೇವಾ, ನಿಮ್ಮಲ್ಲಿ ?

||೧೧೨೮||

೧೧೯

ಹಬ್ಬಕ್ಕೆ ತಂದ ಹರಕೆಯ ಕುರಿ
ತೋರಣಕ್ಕೆ ತಂದ ತಳಿರ ಮೇಯಿತ್ತು.
ಕೊಂದಹರೆಂಬುದನರಿಯದೆ
ಬೆಂದ ಒಡಲ ಹೊರೆವುತ್ತಲದೆ.
ಅದಂದೆ ಹುಟ್ಟಿತ್ತು, ಅದಂದೆ ಹೊಂದಿತ್ತು.
ಕೊಂದವರುಳಿವರೆ ಕೂಡಲಸಂಗಮದೇವಾ.

||೧೧೨೯||

೧೨೦

ಹಾವಿನ ಬಾಯ ಕಪ್ಪೆ ಹಸಿದು
ಹಾರುವ ನೋಣಕ್ಕೆ ಆಸೆಮಾಡುವಂತೆ,
ಶೂಲವನೇರುವ ಕಳ್ಳನು ಹಾಲು ತುಪ್ಪವ ಕುಡಿದು
ಮೇಲೇಸುಕಾಲ ಬದುಕುವನೋ ?
ಕೆಡುವೊಡಲ ನಚ್ಚಿ, ಕಡುಹುಸಿಯನೆ ಹುಸಿದು, ಒಡಲ ಹೊರೆವರ
ಕೂಡಲಸಂಗಮದೇವಯ್ಯನೊಲ್ಲ, ಕಾಣೆರಣ್ಣಾ.

||೧೧೨೦||

೧೨೧

ಆರತವಡಗದು, ಕ್ರೋಧ ತೊಲಗದು.
ಕ್ರೂರ ಕುಭಾಷೆ, ಕುಹಕ ಬಿಡದನ್ನಕ್ಕೆ
ನೀನೆತ್ತಲು ಶಿವನೆತ್ತಲು ಹೋಗುತ್ತ ಮರುಳೆ.
ಭವರೋಗವೆಂಬ ತಿಮಿರ ತಿಳಿಯದನ್ನಕ್ಕೆ
ಕೂಡಲಸಂಗಯ್ಯನೆತ್ತ, ನೀನೆತ್ತ ಮರುಳೆ.

||೧೧೨೧||

೧೨೨

ಹಾವು ತಿಂದವರ ನುಡಿಸಬಹುದು.
ಗರ ಹೊಡೆದವರ ನುಡಿಸಬಹುದು,
ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯಾ.
ಬಡತನವೆಂಬ ಮಂತ್ರವಾದಿ ಹೊಗಲು
ಒಡನೆ ನುಡಿವರಯ್ಯಾ, ಕೂಡಲಸಂಗಮದೇವಾ.

||೧೧೨೨||

೧೩೩

ಅರೆಭಕ್ತರಾದವರ ನೆರೆ ಬೇಡ, ಹೊರೆ ಬೇಡ,
 ದಾರಿ ಸಂಗಡ ಬೇಡ, ದೂರ ನುಡಿಯಲು ಬೇಡ,
 ಕೂಡಲಸಂಗನ ಶರಣರಲ್ಲಿ
 ಅಚ್ಚಲಿಂಗೈಕ್ಯಂಗೆ ತೊತ್ತಾಗಿಹುದಯ್ಯಾ.

||೧೩೩||

೧೩೪

ಸಾರ ಸಜ್ಜನರ ಸಂಗ ಲೇಸು ಕಂಡಯ್ಯಾ,
 ದೂರ ದುರ್ಜನರ ಸಂಗವದು ಭಂಗವಯ್ಯಾ.
 ಸಂಗವೆರಡುಂಟು: ಒಂದ ಹಿಡಿ, ಒಂದ ಬಿಡು,
 ಮಂಗಳಮೂರ್ತಿ ನಮ್ಮ ಕೂಡಲಸಂಗನ ಶರಣರ.

||೧೩೪||

೧೩೫

ಹೊಲೆಯ ಹೊಲಬಿಗನಾದಡೆ,
 ಅವನ ಹೊರೆಯಲಿಪ್ಪುದು ಲೇಸು ಕಂಡಯ್ಯಾ.
 ಹೊಲಬುಗೆಡದೆ ಲಿಂಗ ಶರಣೆನ್ನಿರಯ್ಯಾ.
 ಹೊಲಬುಗೆಡಬೇಡ, ಶಿವ ಶರಣೆನ್ನಿರಯ್ಯಾ.
 ನಮ್ಮ ಕೂಡಲಸಂಗನ ಮಹಾಮನೆಯಲು
 ಮಾದಾರ ಚೆನ್ನಯ್ಯ ಹೊಲಬಿಗನಯ್ಯಾ.

||೧೩೫||

೧೩೬

ದೂಷಕನವನೊಬ್ಬ ದೇಶವ ಕೊಟ್ಟಡೆ,
 ಆಸೆಮಾಡಿ ಅವನ ಹೊರೆಯಲಿರಬೇಡ.
 ಮಾದಾರ ಶಿವಭಕ್ತನಾದಡೆ,
 ಆತನ ಹೊರೆಯಲು ಭೃತ್ಯನಾಗಿಪ್ಪುದು ಕರ ಲೇಸಯ್ಯಾ,
 ತೊತ್ತಾಗಿಪ್ಪುದು ಕರ ಲೇಸಯ್ಯಾ.
 ಕಾಡ ಸೊಪ್ಪು ತಂದು ಓಡಿನಲ್ಲಿ ಹುರಿದಿಟ್ಟು.
 ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ.

||೧೩೬||

೧೩೭

ಪರುಷ ಮುಟ್ಟಿದ ಬಳಿಕ ಕಬ್ಬುನವಾಗದು ನೋಡಾ.
 ಲಿಂಗ ಮುಟ್ಟಿದ ಬಳಿಕ ಕುಚಿತ್ತಾಚಾರವಾಗದು ನೋಡಾ.
 ಕೂಡಲಸಂಗನ ಶರಣರು ಅನ್ಯವನರಿಯರಾಗಿ.

||೧೩೭||

ಭಕ್ತಸ್ಥಲ

೧೩೮

ಪಟ್ಟವ ಕಟ್ಟಿದ ಬಳಿಕ ಲಕ್ಷ್ಮಣವನರಸುವರೆ ?
ಲಿಂಗದೇವನ ಪೂಜಿಸಿ ಕುಲವನರಸುವರೆ, ಅಯ್ಯಾ ?
ಕೂಡಲಸಂಗಮವೇವ
ಭಕ್ತಕಾಯ ಮಮಕಾಯವೆಂದನಾಗಿ.

||೧೩೮||

೧೩೯

ದೇವಲೋಕ ಮರ್ತ್ಯಲೋಕವೆಂಬುದು ಬೇರೆ ಮತ್ತುಂಟೆ ?
ಈ ಲೋಕದೊಳಗೆ ಮತ್ತೆ ಅನಂತಲೋಕ ?
ಶಿವಲೋಕ, ಶಿವಾಚಾರವಯ್ಯಾ.
ಶಿವಭಕ್ತನಿದ್ದ ರಾವೆ ದೇವಲೋಕ,
ಭಕ್ತನಂಗಳವೆ ವಾರಣಾಸಿ, ಕಾಯವೆ ಕೈಲಾಸ,
ಇದು ಸತ್ಯ, ಕೂಡಲಸಂಗಮದೇವಾ.

||೧೩೯||

೧೪೦

ಕಟ್ಟಿದಿರಿನಲ್ಲಿ ಶಿವಭಕ್ತನ ಕಂಡು
ದೃಷ್ಟಿವಾರಿ ಶರಣೆಂದಡೆ,
ಹುಟ್ಟಿಳು ಜನ್ಮದ ಪಾಪ ಬಿಟ್ಟು ಹಿಂಗುವುದು ನೋಡಾ.
ಮುಟ್ಟಿ ಚರಣಕ್ಕರಗಿದಡೆ ತನು[ವ]ಷ್ಟಿದಂತೆ,
ಅಹುದು ಪರುಷ ಮುಟ್ಟಿದಂತೆ.
ಕರ್ತೃ ಕೂಡಲಸಂಗನ ಶರಣರ ಸಂಗವು
ಮತ್ತೆ ಭವಮಾಲೆಗೆ ಹೊದ್ದಲಿಯದು ನೋಡಾ.

||೧೪೦||

೧೪೧

ಆರಾರ ಸಂಗವೇನೇನ ಮಾಡದಯ್ಯಾ ?
ಕೀಡೆ ಕೊಂಡಲಿಗನಾಗದೆ ಅಯ್ಯಾ ?
ಚಂದನದ ಸನ್ನಿಧಿಯಲ್ಲಿ ಪರಿಮಳ ತಾಗಿ
ಬೇವು, ಬೊಬ್ಬಲಿ, ತರಿಯ ಗಂಧಂಗಳಾಗವೆ ?
ನಮ್ಮ ಕೂಡಲಸಂಗನ ಶರಣರ ಸನ್ನಿಧಿಯಿಂದ
ಕರ್ಮ ನಿರ್ಮಳವಾಗದಿಹುದೆ ?

||೧೪೧||

೧೪೨

ಎಂತಹವನಾದಡೇನು, ಲಿಂಗವ ಮುಟ್ಟಿದವನೆ ಕೀಳುಜಾತಿ.
 ಕುಲವಹುದು ತಪ್ಪದು ಲಿಂಗ ಮುಟ್ಟಲೊಡನೆ,
 ಹೊನ್ನಹುದು ತಪ್ಪದು ಪರುಷ ಮುಟ್ಟಲೊಡನೆ.
 ಕೂಡಲಸಂಗಮದೇವನೊಲ್ಲ ಸರ್ವಸಂದೇಹಿಗಳ.

||೧೪೨||

೧೪೩

ಓದಿದಡೇನು, ಕೇಳಿದಡೇನು, ಶಿವಪಥವನರಿಯದನ್ನಕ್ಕ ?
 ಓದಿತ್ತು ಕಾಣರೋ ಶುಕನು, ಶಿವಜ್ಞಾನವನರಿಯದನ್ನಕ್ಕ.
 ಓದಿದ ಫಲವು ಮಾದಾರ ಚೆನ್ನಯ್ಯಂಗಾಯಿತ್ತು
 ಕೂಡಲಸಂಗಮದೇವಾ.

||೧೪೩||

೧೪೪

ಹಾವಿನ ಡೊಂಕು ಹುತ್ತಕ್ಕೆ ಸಸಿನ,
 ನದಿಯ ಡೊಂಕು ಸಮುದ್ರಕ್ಕೆ ಸಸಿನ,
 ನಮ್ಮ ಕೂಡಲಸಂಗನ ಶರಣರ ಡೊಂಕು ಲಿಂಗಕ್ಕೆ ಸಸಿನ.

||೧೪೪||

೧೪೫

ಭಕ್ತನ ಮುಖದರ್ಪಣದಲ್ಲಿ ಲಿಂಗವ ಕಾಣಬಹುದು,
 ಭಕ್ತದೇಹಿಕ ದೇವ ಅನಿಮಿಷನಾಗಿ !
 ಕೂಡಲಸಂಗಮದೇವ
 ಭಕ್ತನ ನುಡಿಯ ನಡುವೆ ರಾಶಿಯಾಗಿಪ್ಪನು.

||೧೪೫||

೧೪೬

ಭಕ್ತಿ ಎಂತಹದಯ್ಯಾ ?
 ದಾಸಯ್ಯ ಮಾಡಿದಂತಹದಯ್ಯಾ.
 ಭಕ್ತಿ ಎಂತಹದಯ್ಯಾ ?
 ಸಿರಿಯಾಳ ಮಾಡಿದಂತಹದಯ್ಯಾ.
 ಭಕ್ತಿ ಎಂತಹದಯ್ಯಾ ?
 ನಮ್ಮ ಬಲ್ಲಾಳ ಮಾಡಿದಂತಹದಯ್ಯಾ.
 ಭಕ್ತಿ ಎಂತಹದಯ್ಯಾ ?
 ಕೂಡಲಸಂಗಮದೇವಾ, ನೀ ಬಾಣನ ಬಾಗಿಲ ಕಾದಂತಹದಯ್ಯಾ.

||೧೪೬||

೧೪೭

ಮುನ್ನಿನವರು ಹೋದ ದಾರಿ ಭಯ ಕಾಣರಣ್ಣಾ,
ಬಲ್ಲಾಳನ ವಧುವಿನೊಡನೆ ಸರಸವನಾಡಿದಂದಿಂದ ಭಯ ಕಾಣರಣ್ಣಾ,
ಸಿರಿಯಾಳನ ಮಗನ ಬೇಡಿದಂದಿಂದ ಭಯ ಕಾಣರಣ್ಣಾ.
ದಾಸನ ವಸ್ತ್ರವ ಸೀಳಿದಂದಿಂದ ಭಯ ಕಾಣರಣ್ಣಾ.
ಅಘಟಿತಘಟಿತರು, ವಿಪರೀತಚರಿತ್ರರು-
ಕೂಡಲಸಂಗನ ಶರಣರು ನಡೆದ ದಾರಿ ಭಯ ಕಾಣರಣ್ಣಾ.

||೧೪೭||

೧೪೮

ದೇವನೊಳ್ಳಿದನೆಂದು ಮುಯ್ಯಾನಲು ಬೇಡ,
ತರಕಟಗಾಡಿದನೊಳ್ಳಿದನೆ ?
ಅಳಿಸುವ ನಗಿಸುವನೊಳ್ಳಿದನೆ ?
ಬೆಚ್ಚದೆ ಬೆದರದೆ ತೊತ್ತುತನವ ಮಾಡಲು,
ತನ್ನನೀವ ಕೂಡಲಸಂಗಮದೇವ.

||೧೪೮||

೧೪೯

ನೆರೆ ನಂಬೋ ನೆರೆ ನಂಬೋ ಧರಧುರವಿಲ್ಲದೆ ಸಾಮವೇದಿಗಳಂತೆ,
ನೆರೆ ನಂಬೋ ನೆರೆ ನಂಬೋ ದಾಸ-ದುಗ್ಗಲೆಯಂತೆ,
ನೆರೆ ನಂಬೋ ನೆರೆ ನಂಬೋ ಸಿರಿಯಾಳ-ಚಂಗಳೆಯಂತೆ,
ನೆರೆ ನಂಬೋ ನೆರೆ ನಂಬೋ ಸಿಂಧು-ಬಲ್ಲಾಳನಂತೆ,
ನೆರೆ ನಂಬಿದೆಯಾದಡೆ ತನ್ನನೀವ ಕೂಡಲಸಂಗಮದೇವ.

||೧೪೯||

೧೫೦

ಬಲ್ಲಿದರೊಡನೆ ಬವರವಾದಡೆ ಗೆಲಲುಂಟು, ಸೋಲಲುಂಟು,
ಕ[ಳ]ನೊಳಗೆ ಭಾಷೆ ಪೂರಾಯವಯ್ಯಾ.
ನಮ್ಮ ಕೂಡಲಸಂಗನ ಶರಣರಿಗೆ ಮಾಡಿ ಮಾಡಿ
ಧನ ಸವೆದು ಬಡವನಾದಡೆ
ಆ ಭಕ್ತನು ಆ ಲಿಂಗಕ್ಕೆ ಪೂಜೆಯಹನು.

||೧೫೦||

೧೫೧

ಗಿರಿಗಳ ಮೇಲೆ ಹಲವು ತರುಮರಾದಿಗಳಿದ್ದು
ಶ್ರೀಗಂಧದ ಸನ್ನಿಧಿಯಲು ಪರಿಮಳವಾಗವೆ ?

ಲಿಂಗವಂತನ ಸನ್ನಿಧಿಯಿಂದ ಹಿಂದಣ ದುಸ್ಸಂಗವು ಕೆಡುವುದು.
ಕೂಡಲಸಂಗಮದೇವಯ್ಯಾ,
ಸಿರಿಯಾಳನ ಸಾರಿದ್ ನರರೆಲ್ಲಾ ಸುರರಾಗರೆ ?

||೧೧೫೧||

೧೧೫೨

ಪರುಷದ ಹೊರೆಯಲ್ಲಿ ಕಬ್ಬುನವಿದ್ದು ಹೊನ್ನಾಯಿತ್ತು, ನೋಡಿರೆ !
ಅವ್ವಾ ಚಂಗಳೆ, ನೀನಿದ್ದೇಳು ಕೇರಿಯವರು
ಲಿಂಗದ ನೋಂಪಿಯ ನೋಂತರೆ, ಹೇಳಾ ?
ಕೂಡಲಸಂಗಮದೇವಂಗೆ
ಚೀಲಾಳನೆಂಬ ಬಾಯಿನವನಿಕ್ಕಿದರೆ ಹೇಳಾ ?

||೧೧೫೨||

೧೧೫೩

ಗೀತವ ಬಲ್ಲಾತ ಜಾಣನಲ್ಲ, ಮಾತ ಬಲ್ಲಾತ ಜಾಣನಲ್ಲ.
ಜಾಣನು ಜಾಣನು, ಆತ ಜಾಣನು :
ಲಿಂಗವ ನೆರೆ ನಂಬಿದಾತ ಜಾಣನು,
ಜಂಗಮಕ್ಕೆ ಸವೆಸುವಾತ ಆತ ಜಾಣನು,
ಜವನ ಬಾಯಲು ಬಾಲವ ಕೊಯ್ದುಹೋದಾತ ಆತ ಜಾಣನು.
ನಮ್ಮ ಕೂಡಲಸಂಗನ ಶರಣರನು.

||೧೧೫೩||

೧೧೫೪

ಲೇಸೆನಿಸಿಕೊಂಡು ಅಯ್ದು ದಿವಸ ಬದುಕಿದಡೇನು ?
ಲೇಸೆನಿಸಿಕೊಂಡು ನಾಲ್ಕು ದಿವಸ ಬದುಕಿದಡೇನು ?
ಲೇಸೆನಿಸಿಕೊಂಡು ಮೂರು ದಿವಸ ಬದುಕಿದಡೇನು ?
ಲೇಸೆನಿಸಿಕೊಂಡು ಎರಡು ದಿವಸ ಬದುಕಿದಡೇನು ?
ಜೀವಿತಂ ಶಿವಭಕ್ತಾನಾಂ ವರಂ ಪಂಚ ದಿನಾನಿ ಚ |
ನಾಜಕಲ್ಪಸಹಸ್ರಾಣಿ ಭಕ್ತಿಹೀನಸ್ಯ ಶಾಂಕರಿ ||
ಎಂದುದಾಗಿ ಕೂಡಲಸಂಗನ ಶರಣರ ವಚನದಲ್ಲಿ
ಲೇಸೆನಿಸಿಕೊಂಡು ಒಂದು ದಿವಸ ಬದುಕಿದಡೇನೋ !

||೧೧೫೪||

೧೧೫೫

ಮರ್ತ್ಯಲೋಕವೆಂಬುದು ಕರ್ತಾರನ ಕಮ್ಮಟವಯ್ಯಾ,
ಇಲ್ಲಿ ಸಲ್ಲುವರು ಅಲ್ಲಿಯೂ ಸಲ್ಲುವರಯ್ಯಾ.

ಭಕ್ತಸ್ಥಲ

ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲರು
ಕೂಡಲಸಂಗಮದೇವಾ.

||೧೧೫||

೧೧೫

ಶಿವಚಿಂತೆ ಶಿವಚ್ಛಾನವಿಲ್ಲದ ಮನುಜರು-
ಸಗಣಕ್ಕೆ ಸಾಸಿರ ಹುಳು. ಹುಟ್ಟುವೆ ದೇವಾ ?
ಕಾಡ ಮೃಗವೊಂದಾಗಿರಲಾಗದೆ, ದೇವಾ ?
ಊರ ಮೃಗವೊಂದಾಗಿರಲಾಗದೆ, ಹರನೆ ?
ನಮ್ಮ ಕೂಡಲಸಂಗನ ಶರಣರಿಲ್ಲದ ಊರು, ದೇಶ-
ವನವಾಸ. ನರವಿಂಧ್ಯ ಕಾಣರಣ್ಣಾ.

||೧೧೫||

೧೧೬

ಹೊತ್ತಾರೆ ಎದ್ದು ಶಿವಲಿಂಗದೇವನ
ದೃಷ್ಟಿವಾರಿ ನೋಡದವನ ಸಂಸಾರವೇನವನ ?
ಬಾಳುವೆಣನ ಬೀಳುವೆಣನ ಸಂಸಾರವೇನವನ ?
ನಡೆವೆಣನ ನುಡಿವೆಣನ ಸಂಸಾರವೇನವನ ?
ಕರ್ತು ಕೂಡಲಸಂಗಾ
ನಿಮ್ಮ ತೊತ್ತುಗೆಲಸ ಮಾಡದವನ ಸಂಸಾರವೇನವನ ?

||೧೧೬||

೧೧೭

ವ್ಯಾಧನೊಂದು ಮೊಲನ ತಂದಡೆ ಸಲುವ ಹಾಗಕ್ಕೆ ಬಿಲಿವರಯ್ಯಾ,
ನೆಲನಾಳ್ವನ ಹೆಣನೆಂದಡೆ ಒಂದಡಕೆಗೆ ಕೊಂಬವರಿಲ್ಲ ನೋಡಯ್ಯಾ,
ಮೊಲನಿಂದ ಕರಕಷ್ಟು ನರನ ಬಾಳುವೆ,
ಸಲೆ ನಂಯೊ ನಮ್ಮ ಕೂಡಲಸಂಗಮದೇವನ.

||೧೧೭||

೧೧೮

ಉತುಪತಿ ಶುಕ್ಲ-ಶೋಣಿತದಿಂದಾದ ಲಜ್ಜೆ ಸಾಲದೆ ?
ಮತ್ತೆ ದುರಿತಂಗಳ ಹೆರುವ ಹೇಗತನವೇಕಯ್ಯಾ ?
ಮೃತ್ಯುವಿನ ಬಾಯಿಗೆ ಒಳಗಾಗಲೇಕೆ ?
ಒತ್ತೊತ್ತೆಯ ಜನನವ ಗೆಲುವಡೆ ಕರ್ತನ ಪೂಜಿಸು
ನಮ್ಮ ಕೂಡಲಸಂಗಮದೇವನ.

||೧೧೮||

೧೬೦

ಮನವೆ ಸರ್ಪ, ತನು ಹೇಳಿಗೆ :
 ಹಾವಿಸೊಡತಣ ಹುದುವಾಳಿಗೆ !
 ಇನ್ನಾವಾಗ ಕೊಂದಹುದೆಂದರಿಯೆ.
 ಇನ್ನಾವಾಗ ತಿಂದಹುದೆಂದರಿಯೆ.
 ನಿಚ್ಚಕ್ಕೆ ನಿಮ್ಮ ಪೂಜಿಸಬಲ್ಲಡೆ
 ಅದೆ ಗಾರುಡ, ಕೂಡಲಸಂಗಮದೇವಾ.

||೧೬೦||

೧೬೧

ನರೆ ಕೆನ್ನೆಗೆ, ತೆರೆ ಗಲ್ಲಕೆ, ಶರೀರ ಗೂಡುವೋಗದ ಮುನ್ನ,
 ಹಲ್ಲು ಹೋಗಿ, ಬೆನ್ನು ಬಾಗಿ, ಅನ್ಯರಿಗೆ ಹಂಗಾಗದ ಮುನ್ನ,
 ಕಾಲಮೇಲೆ ಕೈಯನೂರಿ ಕೋಲ ಹಿಡಿಯದ ಮುನ್ನ,
 ಮುಟ್ಟಿಂದೊಪ್ಪವಳಿಯದ ಮುನ್ನ,
 ಮೃತ್ಯು ಮುಟ್ಟದ ಮುನ್ನ
 ಪೂಜಿಸು ಕೂಡಲಸಂಗಮದೇವನ.

||೧೬೧||

೧೬೨

ನೀರ ಬೊಬ್ಬುಳಿಕೆಗೆ ಕಬ್ಬುನದ ಕಟ್ಟುಕೊಟ್ಟು
 ರಕ್ಷಿತವ ಮಾಡುವ ಭರವ ನೋಡಾ.
 ಮಹಾದಾನಿ ಕೂಡಲಸಂಗಯ್ಯನ ಪೂಜಿಸಿ
 ಬದುಕೋ ಕಾಯ ನಿಶ್ಚಿಸದೆ.

||೧೬೨||

೧೬೩

ಹಂಜರ ಬಲ್ಲಿತ್ತೆಂದು ಅಂಜದೆ ಓದುವ ಗಿಳಿಯೆ,
 ಎಂದೆಂದೂ ಅಳಿಯೆನೆಂದು
 ಗುಡಿಗಟ್ಟಿದೆಯಲ್ಲಾ, ನಿನ್ನ ಮನದಲ್ಲಿ.
 ಮಾಯಾಮಂಜರ ಕೊಲುವಡೆ ನಿನ್ನ ಹಂಜರ ಕಾವುದೆ
 ಕೂಡಲಸಂಗಮದೇವನಲ್ಲದೆ ?

||೧೬೩||

೧೬೪

ಸಂಸಾರವೆಂಬುದೊಂದು ಗಾಳಿಯ ಸೊಡರು,
 ಸಿರಿಯೆಂಬುದೊಂದು ಸಂತೆಯ ಮಂದಿ ಕಂಡಯ್ಯಾ.

ಇದ ನಚ್ಚಿ ಕೆಡಬೇಡ.

ಸಿರೆಯೆಂಬುದ ಮರೆದು, ಪೂಜಿಸು ನಮ್ಮ ಕೂಡಲಸಂಗಮದೇವನ. ||೧೬೪||

೧೬೫

ಎಲೆ ಎಲೆ ಮಾನವಾ, ಅಳಿಯಾಸೆ ಬೇಡವೋ,

ಕಾಳ. ಬೆಳೆದಿಂಗಳು, ಸಿರಿ ಸ್ಥಿರವಲ್ಲ.

ಕೇಡಿಲ್ಲದ ಪದವಿ

ಕೂಡಲಸಂಗಮದೇವಯ್ಯನ ಮರೆಯದೆ ಪೂಜಿಸು. ||೧೬೫||

೧೬೬

ಎಂತಕ್ಕೆ ಎಂತಕ್ಕೆ

ಹಡೆದ ಕಾಯ ಬೀಯವಾಗದ ಮುನ್ನ ಅಟ್ಟುಣ್ಣು ಓ !

ಬೆರಣೆಯುಳ್ಳಲ್ಲಿ ಹೊತ್ತು ಹೋಗದ ಮುನ್ನ ಅಟ್ಟುಣ್ಣು ಓ !

ಮರಳಿ ಭವಕ್ಕೆ ಬಾಹೆ, ಬಾರದಿಹೆ,

ಕರ್ತು ಕೂಡಲಸಂಗಂಗೆ ಶರಣೆನ್ನು ಓ ! ||೧೬೬||

೧೬೭

ಶಕುನವೆಂದೆಂಬೆ, ಅವಶಕುನವೆಂದೆಂಬೆ.

ನಿಮ್ಮವರು ಅಳಲಿಕೆ ಅಂದೇಕೆ ಬಂದೆ ?

ನಿಮ್ಮವರು ಅಳಲಿಕೆ ಇಂದೇಕೆ ಹೋದೆ ?

ನೀ ಹೋಹಾಗಳಕ್ಕೆ ! ಬಾಹಾಗಳಕ್ಕೆ !

ಅಕ್ಕೆ ಬಾರದ ಮುನ್ನ ಪೂಜಿಸು

ಕೂಡಲಸಂಗಮದೇವನ. ||೧೬೭||

೧೬೮

ನಿಮಿಷದ ನಿಮಿಷಂ ಭೋ, ಕ್ಷಣದೊಳಗರ್ಧಂ ಭೋ,

ಕಣ್ಣುಮುಚ್ಚಿ ಬಿಚ್ಚುವಿನಿಸು ಬೇಗಂ ಭೋ,

ಸಂಸಾರದಾಗುಂ ಭೋ, ಸಂಸಾರದ ಹೋಗುಂ ಭೋ.

ಸಂಸಾರಂ ಭೋ :

ಕೂಡಲಸಂಗಮದೇವ ಮಾಡಿದ

ಮಾಯಂ ಭೋ, ಅಭ್ರಚ್ಚಾಯಂ ಭೋ.

||೧೬೮||

೧೬೯

ಹರನೀವ ಕಾಲಕ್ಕೆ ಸಿರಿಯು ಬೆನ್ನಲಿ ಬರ್ಕು :

ಹರಿದು ಹೆದ್ದೊರೆಯು, ಕೆರೆ ತುಂಬಿದಂತಯ್ಯಾ,

ನೆರೆಯದ ವಸ್ತು ನೆರೆವುದು ನೋಡಯ್ಯಾ,

ಅರಸು ಪರಿವಾರ ಕೈವಾರ ನೋಡಯ್ಯಾ.

ಪರಮ ನಿರಂಜನನ ಮರೆವ ಕಾಲಕ್ಕೆ

ತುಂಬಿದ ಹರವಿಯ ಕಲ್ಲುಕೊಂಡಂತೆ, ಕೂಡಲಸಂಗಮದೇವಾ.

||೧೬೯||

೧೭೦

ಹೊಯ್ದಡೆ ಹೊಯ್ಗುಳು ಕೈಯ ಮೇಲೆ,

ಬೈದಡೆ ಬೈಗಳು ಕೈಯ ಮೇಲೆ.

ಹಿಂದಣ ಜನನವೇದಡಾಗಲಿ,

ಇಂದಿನ ಭೋಗವು ಕೈಯ ಮೇಲೆ.

ಕೂಡಲಸಂಗಮದೇವಯ್ಯಾ

ನಿಮ್ಮ ಪೂಜಿಸಿದ ಫಲ ಕೈಯ ಮೇಲೆ.

||೧೭೦||

೧೭೧

ಆದ್ಯರ ವಚನ ಪರುಷ ಕಂಡಣ್ಣಾ;

ಸದಾಶಿವನೆಂಬ ಲಿಂಗ[ವು] ನಂಬುವುದು.

ನಂಬಲೊಡನೆ ನೀ ವಿಜಯ ಕಂಡಣ್ಣಾ.

ಅಧರಕ್ಕೆ ಕಹಿ. ಉದರಕ್ಕೆ ಸಿಹಿ

ಕೂಡಲಸಂಗನ ಶರಣರ ವಚನ ವೇವ ಸವಿದಂತೆ.

||೧೭೧||

೧೭೨

ಹೊತ್ತಾರೆ ಎದ್ದು, ಅಗ್ಗವಣಿ ಪತ್ರೆಯ ತಂದು.

ಹೊತ್ತು ಹೋಗದ ಮುನ್ನ ಪೂಜಿಸು ಲಿಂಗವ.

ಹೊತ್ತು ಹೋದ ಬಳಿಕ ನಿನ್ನನಾರು ಬಲ್ಲರು ?

ಹೊತ್ತು ಹೋಗದ ಮುನ್ನ, ಮೃತ್ಯುವೊಯ್ಯದ ಮುನ್ನ

ತೊತ್ತುಗೆಲಸವ ಮಾಡು ಕೂಡಲಸಂಗಮದೇವನ.

||೧೭೨||

೧೨೩

ಅಚ್ಚಿಗವೇಕಯ್ಯಾ ಸಂಸಾರದೊಡನೆ ?
ನಿಚ್ಚನಿಚ್ಚ ಶಿವರಾತ್ರಿಯ ಮಾಡುವುದು,
ಬೇಗ ಬೇಗ ಅರ್ಚನೆ-ಪೂಜನೆಯ ಮಾಡುವುದು,
ಕೂಡಲಸಂಗನ ಕೂಡುವುದು.

||೧೨೩||

೧೨೪

ಅಂದು ಇಂದು ಮತ್ತೊಂದೆನಬೇಡ,
ದಿನವಿಂದೇ 'ಶಿವ ಶರಣೆಂಬವಂಗೆ,
ದಿನವಿಂದೇ 'ಹರ ಶರಣೆಂಬವಂಗೆ,
ದಿನವಿಂದೇ ನಮ್ಮ ಕೂಡಲಸಂಗನ ಮಾಣದೆ ನೆನೆವಂಗೆ.

||೧೨೪||

೧೨೫

ಅಷ್ಟವಿಧಾರ್ಚನೆ ಮೋಡಶೋಪಚಾರವ ಮಾಡುವುದು,
ಮಾಡಿದ ಪೂಜೆಯ ನೋಡುವುದಯ್ಯಾ,
ಶಿವತತ್ವಗೀತವ ಪಾಡುವುದು,
ಶಿವನ ಮುಂದೆ ನಲಿದಾಡುವುದಯ್ಯಾ,
ಭಕ್ತಿಸಂಭಾಷಣೆಯ ಮಾಡುವುದು,
ನಮ್ಮ ಕೂಡಲಸಂಗನ ಕೂಡುವುದು.

||೧೨೫||

೧೨೬

ಆಳಿಗೊಂಡಹರೆಂದು ಅಂಜಲದೇಕೆ ? ನಾಸ್ತಿಕವಾಡಿಹರೆಂದು ನಾಚಲದೇಕೆ ?
ಆರಾದಡಾಗಲಿ ಶ್ರೀಮಹಾದೇವರಿಗೆ ಶರಣೆನ್ನಿ.
ಏನೂ ಅರಿಯೆನೆಂದು ಮೋನಗೊಂಡಿರಬೇಡ.
ಕೂಡಲಸಂಗಮದೇವರ ಮುಂದೆ ದಂದಣ ದತ್ತಣಯೆನ್ನಿ.

||೧೨೬||

೧೨೭

ಸುಪ್ರಭಾತ ಸಮಯದಲ್ಲಿ ಅರ್ತಿಯಲ್ಲಿ ಲಿಂಗವ ನೆನೆದಡೆ,
ತಪ್ಪುವುದು ಅಪಮೃತ್ಯು, ಕಾಲಕರ್ಮಗಳಯ್ಯಾ,
ದೇವಪೂಜೆಯ ಮಾಡಿ, ದುರಿತಬಂಧನದೋಟಿ,
ಶಂಭು ನಿಮ್ಮ ನೋಟಿ, ಹಿಂಗದ ಕಣ್ಣೇಟಿ.

ಸದಾ ಸನ್ನಿತನಾಗಿ ಶರಣೆಂಬುದು, ನಂಬುವುದು.
ಜಂಗಮಾರ್ಚನೆಯ ಮಾಟ, ಕೂಡಲಸಂಗನ ಕೂಟ.

||೧೨೭||

೧೨೮

ಅಂಕ ಕಳನೇರಿ ಕೈಮರೆದಿದರ್ಡೆ
ಮಾರಂಕ ಬಂದಿರಿವುದ ಮಾಬನೆ ?
ನಿಮ್ಮ ನೆನಹ ಮನ ಮರೆದಿದರ್ಡೆ
ಮಾಯೆ ತನುವನಂಡಲೆವುದ ಮಾಬುದೆ ?
ಕೂಡಲಸಂಗಯ್ಯನ ನೆನೆದಡೆ,
ಪಾಪ ಉರಿಗೊಡ್ಡಿದರಗಿನಂತೆ ಕರಗುವುದಯ್ಯಾ.

||೧೨೮||

೧೨೯

ಆಡಿಹರಯ್ಯಾ ಹಾಡಿಹರಯ್ಯಾ ಮನಬಂದ ಪರಿಯಲಿ,
ಶಿವಶರಣರ ಮುಂದೆ ಆಡಿಹರಯ್ಯಾ ಹಾಡಿಹರಯ್ಯಾ.
ಕೋಡಂಗಿಯಾಟವನಾಡಿದ ಭಕ್ತಂಗೆ ಬೇಡಿತ್ತನೀವ,
ನಮ್ಮ ಕೂಡಲಸಂಗಮದೇವ.

||೧೨೯||

೧೩೦

ಹೊಲಬುಗೊಂಡರಸಬೇಡ, ಬಿಲಿತು ತರಬೇಡ,
ಒಲಿದೊಮ್ಮೆ ಶಿವಶರಣೆನ್ನಿರಯ್ಯಾ.
ಒಂದು ಸೊಲ್ಲಿಂಗೆ ಮುಕ್ತಿ ಸಿದ್ಧಿ,
ಕೂಡಲಸಂಗಮದೇವ ಭಕ್ತಿಲಂಪಟನಾಗಿ.

||೧೩೦||

೧೩೧

ನಾದಪ್ರಿಯ ಶಿವನೆಂಬರು, ನಾದಪ್ರಿಯ ಶಿವನಲ್ಲಯ್ಯಾ.
ವೇದಪ್ರಿಯ ಶಿವನೆಂಬರು, ವೇದಪ್ರಿಯ ಶಿವನಲ್ಲಯ್ಯಾ.
ನಾದವ ನುಡಿಸಿದ ರಾವಳಂಗೆ ಅರೆ ಆಯುಷ್ಯವಾಯಿತ್ತು.
ವೇದವನೋದಿದ ಬ್ರಹ್ಮನ ಶಿರ ಹೋಯಿತ್ತು.
ನಾದಪ್ರಿಯನೂ ಅಲ್ಲ, ವೇದಪ್ರಿಯನೂ ಅಲ್ಲ.
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ.

||೧೩೧||

೧೮೨

ಹಸಿವಾದಡುಂಬುದನು, ಸತಿಯ ಸಂಭೋಗವನು
ಆನಾಗಿ ನೀ ಮಾಡೆಂಬವರುಂಟೆ ?
ಮಾಡುವುದು, ಮಾಡುವುದು ಮನಮುಟ್ಟಿ,
ಮಾಡುವುದು, ಮಾಡುವುದು ತನುಮುಟ್ಟಿ,
ತನುಮುಟ್ಟಿ ಮನಮುಟ್ಟಿದಿರ್ದೆ
ಕೂಡಲಸಂಗಮದೇವನೇತರಲ್ಲಿಯೂ ಮೆಚ್ಚೆ.

||೧೮೨||

೧೮೩

ತನ್ನಾಶ್ರಯದ ರತಿಸುಖವನು. ತಾನುಂಬ ಊಟವನು
ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ ?
ತನ್ನ ಲಿಂಗಕ್ಕೆ ಮಾಡುವ ನಿತ್ಯನೇಮವ ತಾ ಮಾಡಬೇಕಲ್ಲದೆ
ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ ?
ಕೆಮ್ಮನೆ ಉಪಚಾರಕ್ಕೆ ಮಾಡುವರಲ್ಲದೆ
ನಿಮ್ಮನೆತ್ತಬಲ್ಲರು. ಕೂಡಲಸಂಗಮದೇವಾ.

||೧೮೩||

೧೮೪

ಬಂಡಿ ತುಂಬ ಪತ್ರೆಯ ತಂದು ಕಂಡ ಕಂಡಲ್ಲಿ ಮಜ್ಜನಕ್ಕೆರೆವಿರಿ.
ತಾಪತ್ರಯವ ಕಳೆದು ಪೂಜಿಸಿ, ತಾಪತ್ರಯವ ಲಿಂಗನೊಲ್ಲ.
ಕೂಡಲಸಂಗಮದೇವ ಬರಿಯುದಕದಲ್ಲಿ ನೆನೆವನೆ ?

||೧೮೪||

೧೮೫

ಭಕ್ತನಾಗಿ ಲಿಂಗ ಜಂಗಮವ ಪೂಜಿಸಬೇಕು.
ಭಕ್ತನಾಗಿ ತನ್ನ ತಾ ಪೂಜಿಸಿಕೊಂಬುದು ಎಂತಯ್ಯಾ ?
ಸ್ವಾಮಿಭೃತ್ಯಸಂಬಂಧವು ಎಂತಯ್ಯಾ ಪೂರಯಿಸುವುದು ?
ಕೂಡಲಸಂಗಮದೇವಾ. ಕಣ್ಣುಕಟ್ಟಿ ಕನ್ನಡಿಯ ತೋರುವಂತೆ !

||೧೮೫||

೧೮೬

ಭೂಮಿಯೊಳಗೆ ನಿಧಾನವಿದ್ದುದ
ಅಂಜನವುಳ್ಳವರು ತೋರಿರಯ್ಯಾ.
ಅಂಜಲುಬೇಡ ಕಂಡಾ. ಮನದಲ್ಲಿ ಸಂದೇಹವ ಮಾಡದಿರಾ.

ಜಂಗಮದೊಳಗೆ ಲಿಂಗಯ್ಯನಿದ್ದಾನೆಂದು ನಂಬುಗೆಯುಳ್ಳಡೆ
ತೋರುವ ಕೂಡಲಸಂಗಯ್ಯ.

||೧೮೬||

೧೮೭

ಕನ್ನಡಿಯ ನೋಡುವ ಅಣ್ಣಗಳಿರಾ, ಜಂಗಮವ ನೋಡಿರೆ.
ಜಂಗಮದೊಳಗೆ ಲಿಂಗಯ್ಯ ಸನ್ನಹಿತನಾಗಿಪ್ಪ.
'ಸ್ವಾವರ ಜಂಗಮ ಒಂದೆ' ಎಂದುದು ಕೂಡಲಸಂಗನ ವಚನ.

||೧೮೭||

(೧೮೮)

ಗೀತವ ಹಾಡಿದಡೇನು, ಶಾಸ್ತ್ರ-ಪುರಾಣವ ಕೇಳಿದಡೇನು,
ವೇದವೇದಾಂತವ ನೋಡಿದಡೇನು ?
ಮನವೊಲಿದು ಲಿಂಗಜಂಗಮವ ಪೂಜಿಸಲರಿಯದವರು
ಎಲ್ಲರಲ್ಲಿ [ಪ್ರಾ]ಜ್ಞರಾದಡೇನು ?
ಭಕ್ತಿಯಿಲ್ಲದವರನೊಲ್ಲ ಕೂಡಲಸಂಗಮದೇವ.

||೧೮೮||

೧೮೯

ಲಿಂಗವ ಪೂಜಿಸಿದ ಬಳಿಕ ಜಂಗಮಕ್ಕೆ ಅಂಜಲೇಬೇಕು,
ದಕ್ಕ ನುಂಗಿದಂತೆ ಬೆರೆತುಕೊಂಡಿರಬೇಡ.
ಬೀಗಿ ಬೆಳೆದ ಕೊನೆವಾಳೆಯಂತೆ ಬಾಗಿಕೊಂಡಿದ್ದಡೆ.
ಬೇಡಿದ ಪದವಿಯನೀವ ಕೂಡಲಸಂಗಮದೇವ.

||೧೮೯||

೧೯೦

ಹಮ್ಮಿನ ಭಕ್ತಿ ಕರ್ಮಕ್ಕೆ ಮೊದಲು,
ವರ್ಮವನರಿಯದ ಮಾಟ ಸಯಿದಾನದ ಕೇಡು.
ಬಂದ ಸಮಯೋಚಿತವನರಿಯದಿದ್ದಡೆ
ನಿಂದಿರಲೊಲ್ಲ ಕೂಡಲಸಂಗಮದೇವ.

||೧೯೦||

(೧೯೧)

ದ್ವೈತಾದ್ವೈತವನೋದಿ ಏನ ಮಾಡುವಿರಯ್ಯಾ ?
ನಮ್ಮ ಶರಣರಿಗುರಿ|ಯ|ರಗಾಗಿ ಕರಗದನ್ನಕ್ಕ.
ಸ್ವಾವರ ಜಂಗಮವೊಂದೆ ಎಂದು ನಂಬದನ್ನಕ್ಕ.
ಕೂಡಲಸಂಗಮದೇವಾ.

ಬರಿಯ ಮಾತಿನ ಮಾಲೆಯಲೇನಹುದು ?

||೧೯೧||

೧೯೨

ಲಾಂಛನ ಹೊರಗೆ ಬಂದಿರಲು, ಒಳಗೆ ಲಿಂಗಾರ್ಚನೆಯೆಂತಯ್ಯಾ ?
ಮುಖದಲ್ಲಿ ಕಟ್ಟಿದ ಕನ್ನಡಿ, ಮೂಗಿನ ಮೇಲಣ ಕತ್ತಿ !
ಸಮಯಾಚಾರವೆಂತುಟಯ್ಯಾ ? ಕೂಡಲಸಂಗಮದೇವಯ್ಯಾ.

||೧೯೨||

೧೯೩

ಆಡುತ್ತ ಹಾಡುತ್ತ ಭಕ್ತಿಯ ಮಾಡಬಹುದು ಲಿಂಗಕ್ಕೆ;
ಅದು ಬೇಡದು, ಬೆಸಗೊಳ್ಳದು,
ತಂದೊಮ್ಮೆ ನೀಡಬಹುದು.
ಕಾಡುವ ಬೇಡುವ ಜಂಗಮ ಬಂದಡೆ,
ನೀಡಲುಬಾರದು ಕೂಡಲಸಂಗಮದೇವಾ.

||೧೯೩||

೧೯೪

ಕಲ್ಲ ನಾಗರ ಕಂಡಡೆ ಹಾಲನೆಯೆಂಬರು,
ದಿಟದ ನಾಗರ ಕಂಡಡೆ ಕೊಲ್ಲೆಂಬರಯ್ಯಾ.
ಉಂಬ ಜಂಗಮ ಬಂದಡೆ ನಡೆಯೆಂಬರು,
ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರಯ್ಯಾ.
ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದಡೆ,
ಕಲ್ಲ ತಾಗಿದ ಮಿಟ್ಟೆಯೆಂತಪ್ಪರಯ್ಯಾ.

||೧೯೪||

೧೯೫

ನಾಗಂಗೆ ಹೊಸತನಿಕ್ಕಿಹೆವೆಂಬರು,
ನಾಗ ಬಂದಡೆ ಕೋಲ ಕಳೆದುಕೊಂಬರು.
ಆಗದಯ್ಯಾ, ಜಂಗಮಲಿಂಗವೆಂಬ ಶಬ್ದವಾಗದಯ್ಯಾ,
ಕೂಡಲಸಂಗಮದೇವನಲ್ಲಿ ಸಿಂಧುಬಲ್ಲಾಳಂಗಲ್ಲದೆ ಆಗದಯ್ಯಾ.

||೧೯೫||

೧೯೬

ಎರೆದಡೆ ನನೆಯದು, ಮರೆದಡೆ ಬಾಡದು,
ಹುರುಳಿಲ್ಲ ಹುರುಳಿಲ್ಲ ಲಿಂಗಾರ್ಚನೆ:
ಕೂಡಲಸಂಗಮದೇವಾ. ಜಂಗಮಕ್ಕೆರೆದಡೆ ಸ್ವಾವರ ನನೆಯಿತ್ತು.

||೧೯೬||

೧೯೭

ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯಾ,
 ಭೂಮಿಯಾಧಾರದಲ್ಲಿ ವೃಕ್ಷ ನೀರುಂಬುದಯ್ಯಾ,
 ಜಂಗಮವಾಪ್ಯಾಯನವಾದಡೆ ಲಿಂಗ ಸಂತುಷ್ಟಿಯಹುದಯ್ಯಾ.
 ವೃಕ್ಷಸ್ಯ ವದನಂ ಭೂಮಿಃ ಸ್ಥಾವರಸ್ಯ ಚ ಜಂಗಮಃ ||
 ಅಹಂ ತುಷ್ಕೋಽಸ್ಮ್ಮಾದೇವಿ ಉಭಯೋರ್ಲಿಂಗಜಂಗಮಾತ್ ||
 ಇದು ಕಾರಣ ಕೂಡಲಸಂಗಮದೇವರಲ್ಲಿ
 ಜಂಗಮವಾಪ್ಯಾಯನವಾದಡೆ ಲಿಂಗಸಂತುಷ್ಟಿ.

||೧೯೭||

೧೯೮

ಭಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ ಹೋಗಬಾರದು.
 ಕಳ್ಳನಾಣ್ಯ ಸಲುಗೆಗೆ ಸಲ್ಲದು,
 ಕಳ್ಳನಾಣ್ಯವ ಸಲಲೀಯರಯ್ಯಾ.
 ಭಕ್ತಿಯೆಂಬ ಭಂಡಕ್ಕೆ ಜಂಗಮವೆ ಸುಂಕಿಗ
 ಕೂಡಲಸಂಗಮದೇವಾ.

||೧೯೮||

೧೯೯

ಮಾಡಿ ನೀಡಿ ಲಿಂಗವ ಪೂಜಿಸಿಹೆವೆಂಬವರು ನೀವೆಲ್ಲಾ ಕೇಳಿರಣ್ಣಾಃ
 ಹಾಗದ ಕೆರಹ ಹೊರಗೆ ಕಳೆದು,
 ದೇಗುಲಕ್ಕೆ ಹೋಗಿ ನಮಸ್ಕಾರವ ಮಾಡುವನಂತೆ
 ತನ್ನ ಕೆರಹಿನ ಧ್ಯಾನವಲ್ಲದೆ ದೇವರ ಧ್ಯಾನವಿಲ್ಲ.
 ಧನವನಿರಿಸದಿರಾ, ಇರಿಸಿದಡೆ ಭವ ಬಪ್ಪುದು ತಪ್ಪುದು.
 ಕೂಡಸಂಗನ ಶರಣರಿಗೆ ಸವೆಸಲೇಬೇಕು.

||೧೯೯||

೨೦೦

ಉಂಡುದು ಬಂದಿತ್ತೆಂಬ ಸಂದೇಹಿ ಮಾನವ ನೀ ಕೇಳಾಃ
 ಉಂಡುದೇನಾಯಿತ್ತೆಂಬುದ ನಿನ್ನ ನೀ ತಿಳಿದು ನೋಡಾ.
 ಉಂಡುದು ಆಗಳೆ ಅಪೇಯವಾಯಿತ್ತು.
 ಆ ಉಂಡುದನುಣಬಂದ ಹಂದಿಯ ಬಾಳುವೆಯವರ ಕಂಡು
 ಅನು ಮರುಗುವೆನಯ್ಯಾ, ಕೂಡಲಸಂಗಮದೇವಯ್ಯಾ.

||೨೦೦||

೨೦೦

ಆಯುಷ್ಯವುಂಟು ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ;
 ಆಯುಷ್ಯ ತೀರಿ ಪ್ರಳಯ ಬಂದಡೆ ಆ ಅರ್ಥವನುಂಬುವರಿಲ್ಲ.
 ನೆಲನನಗೆದು ಮಡುಗದಿರಾ, ನೆಲ ನುಂಗಿದಡುಗುಳುವುದೆ ?
 ಕಣ್ಣಿನಲ್ಲಿ ನೋಡಿ, ಮಣ್ಣಿನಲ್ಲಿ ನೆರಹಿ, ಉಣ್ಣದೆ ಹೋಗದಿರಾ !
 ನಿನ್ನ ಮಡದಿಗಿರಲೆಂದಡೆ. ಆ ಮಡದಿಯ ಕೃತಕ ಬೇರೆ;
 ನಿನ್ನ ಒಡಲು ಕಡೆಯಲು ಮತ್ತೊಬ್ಬನಲ್ಲಿಗೆ ಅಡಕದೆ ಮಾಬಳೆ ?
 ಹೆರರಿಗಿಕ್ಕಿ ಹೆಗ್ಗುರಿಯಾಗಿ ಕೆಡಬೇಡ,
 ಕೂಡಲಸಂಗನ ಶರಣರಿಗೆ ಒಡನೆ ಸವೆಸುವುದು.

||೨೦೦||

೨೦೧

ತನು ಮನ ಧನವ ಹಿಂದಿಕ್ಕಿಕೊಂಡು
 ಮಾತಿನ ಬಣಬೆಯ ಮುಂದಿಟ್ಟುಕೊಂಡು
 ಒಳಲೊಟೆಯ ನುಡಿವವರು ನೀವೆಲ್ಲರೂ ಕೇಳಿರೆ.
 ತಲಹಿಲ್ಲದ ಕೋಲು ಹೊಳ್ಳು ಹಾರುಹುದಲ್ಲದೆ
 ಗುರಿಯ ತಾಗಬಲ್ಲದೆ ?
 ಮಾಯಾಪಾಶ ಹಿಂಗಿ, ಮನದ ಗಂಟು ಬಿಡದನ್ನಕ್ಕ
 ಕೂಡಲಸಂಗಮದೇವನೆಂತೊಲಿವನಯ್ಯಾ ?

||೨೦೧||

೨೦೨

ತನು-ಮನ-ಧನವೆಂಬ ಮೂರು ಕತ್ತಿಯಿವೆ, ಸಲೆ ಮೂಗಿನ ಮೇಲೆ ಅಯ್ಯಾ,
 ಲಿಂಗ ಜಂಗಮಕ್ಕೆ ಮಾಡಿಹನೆಂಬವಂಗೆ !
 ಇದು ಕಾರಣ, ಕೂಡಲಸಂಗನ ಶರಣರಿಗೆ ಅಂಜಲೇಬೇಕು.

||೨೦೨||

೨೦೩

ಸರ್ವಭೂತಾತ್ಮನೆಂಬ ಮಾತಿನ ಮಾತಿನಲ್ಲಿ ಹೋಗದು,
 ತನುಮನಧನವ ಸವೆಸಲೇಬೇಕು.
 ನಮ್ಮ ಕೂಡಲಸಂಗನ ಶರಣರಿಗೆ ಅಂಜಲೇಬೇಕು

||೨೦೩||

೨೦೫

ಹಲವು ಮನೆಯ ಕಟ್ಟಿ ಕುಣಿಕುಣಿದಾಡಿ,
ಹಲವು ಪರಿಯಲಿ ವಿಭೂತಿಯ ಹೂಸಿ,
ಗಣಾಡಂಬರದ ನಡುವೆ ನಲಿನಲಿದಾಡಿ,
ಉಂಡು, ತಂಬುಲಗೊಂಡು ಹೋಹುದಲ್ಲ.
ತನು ಮನ ಧನವ ಸಮರ್ಪಿಸದವರ
ಕೂಡಸಂಗಮದೇವರೆಂತೊಲಿವ ?

||೨೦೫||

೨೦೬

ತನುವ ಕೊಟ್ಟು ಗುರುವನೊಲಿಸಬೇಕು.
ಮನವ ಕೊಟ್ಟು ಲಿಂಗವನೊಲಿಸಬೇಕು,
ಧನವ ಕೊಟ್ಟು ಜಂಗಮವನೊಲಿಸಬೇಕು.
ಈ ತ್ರಿವಿಧವ ಹೊರಗು ಮಾಡಿ,
ಹರೆಯ ಹೊಯಿಸಿ, ಕುರುಹ ಪೂಜಿಸುವ ಗೊರವರ ಮೆಚ್ಚ
ಕೂಡಲಸಂಗಮದೇವ.

||೨೦೬||

೨೦೭

ಆಡಿದಡೇನು, ಹಾಡಿದಡೇನು, ಓದಿದಡೇನು ತ್ರಿವಿಧದಾಸೋಹವಿಲ್ಲದನ್ನಕ್ಕ ?
ಆಡದೆ ನವಿಲು ? ಹಾಡದೆ ತಂತಿ ? ಓದದೆ ಗಿಳಿ ?
ಭಕ್ತಿಯಿಲ್ಲದವರನೊಲ್ಲ ಕೂಡಲಸಂಗಮದೇವ.

||೨೦೭||

೨೦೮

ಶಾಸ್ತ್ರಘನವೆಂಬೆನೆ ? ಕರ್ಮವ ಭಜಿಸುತ್ತಿದೆ.
ವೇದ ಘನವೆಂಬೆನೆ ? ಪ್ರಾಣವಧೆಯ ಹೇಳುತ್ತಿದೆ.
ಶ್ರುತಿ ಘನವೆಂಬೆನೆ ಮುಂದಿಟ್ಟು ಅರಸುತ್ತಿದೆ.
ಅಲ್ಲೆಲ್ಲೆಯೂ ನೀವಿಲ್ಲದ ಕಾರಣ.
ತ್ರಿವಿಧದಾಸೋಹದಲ್ಲದೆ ಕಾಣಬಾರದು ಕೂಡಲಸಂಗಮದೇವನ. ||೨೦೮||

೨೦೯

ವೇದದಂತುಟಲ್ಲ. ಶಾಸ್ತ್ರದಂತುಟಲ್ಲ. ಗೀತಮಾತಿನಂತುಟಲ್ಲ ಕೇಳಯ್ಯಾ.
ಮಾತಿನ ಮಾತಿನ ಕವಳುಗೋಲ ಶ್ರವದಲ್ಲಿ

ಭಕ್ತಸ್ಥಲ

ಸತ್ತವರೊಳರೆ ಅಯ್ಯಾ ?

ದಿಟದಲಗಿನ ಕಾಳೆಗವಿತ್ತಲಿದ್ದುದೆ ? ಕೂಡಲಸಂಗನ ಶರಣರು ಬಂದಲ್ಲಿ. ||೨೦೯||

೨೦೦

ಮಾತಿನ ಮಾತಿನಲಪ್ಪುದೆ ಭಕ್ತಿ ?

ಮಾಡಿ ತನು ಸವೆಯದನ್ನಕ್ಕ, ಮನ ಸವೆಯದನ್ನಕ್ಕ.

ಧನ ಸವೆಯದನ್ನಕ್ಕ ಅಪ್ಪುದೆ ಭಕ್ತಿ ?

ಕೂಡಲಸಂಗಮದೇವನೆಲುದೋರೆ ಸರಸವಾಡುವನು :

ಸೈರಿಸದನ್ನಕ್ಕ ಅಪ್ಪುದೆ ಭಕ್ತಿ ? .

||೨೦೦||

೨೦೧

ಹಾವಸೆಗಲ್ಲ ಮೆಟ್ಟಿ ಹರಿದು, ಗೊತ್ತ ಮುಟ್ಟಬಾರದಯ್ಯಾ.

ನುಡಿದಂತೆ ನಡೆಯಲು ಬಾರದಯ್ಯಾ.

ಕೂಡಲಸಂಗನ ಶರಣರ ಭಕ್ತಿ, ಬಾಳ ಬಾಯಧಾರೆ.

||೨೦೧||

೨೦೨

ಭಕ್ತಿಯೆಂಬುದ ಮಾಡಬಾರದು.

ಕರಗಸದಂತೆ ಹೋಗುತ್ತ ಕೊರೆದು, ಬರುತ್ತ ಕೊಯ್ದುದು.

ಘಟಸರ್ಪನಲ್ಲಿ ಕೈದುಡುಕಿದಡೆ ಹಿಡಿವುದ ಮಾಬುದೆ

ಕೂಡಲಸಂಗಮದೇವಾ ?

||೨೦೨||

೨೦೩

ಹಲವುಕಾಲ ಧಾವತಿಗೊಂದು ಒಟ್ಟಿದ ಹಿದಿರೆಯು

ಒಂದು ಮಿಡುಕುರಲ್ಲಿ ಬೇವಂತೆ,

ಸಲೆ ನೆಲೆ ಸನ್ನಿಹಿತನಾಗಿಪ್ಪ ಶರಣನ ಭಕ್ತಿ

ಒಂದನಾಯತದಿಂದ ಕೆಡುವುದು.

[ಸು]ಧರ್ಮದಲ್ಲಿ ಗಳಿಸಿದ ಪಿತನ ಧನವ

ಅಧರ್ಮದಲ್ಲಿ ಕೆಡಿಸುವ ಸುತನಂತೆ-

ಶಿವನ ಸೊಮ್ಮ ಶಿವಗೆ ಮಾಡದೆ, ಅನ್ಯಕ್ಕೆ ಮಾಡಿದಡೆ,

ತನ್ನ ಭಕ್ತಿ ತನ್ನನೆ ಕೆಡಿಸುವುದು ಕೂಡಲಸಂಗಮದೇವಾ !

||೨೦೩||

೨೧೪

ನಚ್ಚಿದನೆಂದಡೆ ಮಚ್ಚಿದನೆಂದಡೆ, ಸಲೆ ಮಾರುವೋದೆನೆಂದಡೆ
 ತನುವನಲ್ಲಾಡಿಸಿ ನೋಡುವೆ ನೀನು.
 ಮನವನಲ್ಲಾಡಿಸಿ ನೋಡುವೆ ನೀನು.
 ಧನವನಲ್ಲಾಡಿಸಿ ನೋಡುವೆ ನೀನು.
 ಇವಕ್ಕಂಜದಿದ್ದಡೆ ಭಕ್ತಿಕಂಪಿತ [ನೀನು] ಕೂಡಲಸಂಗಮದೇವಾ. ||೨೧೪||

೨೧೫

ಕವುಳುಗೋಲ ಹಿಡಿದು ಶ್ರವವ ಮಾಡಬಹುದಲ್ಲದೆ
 ಕಳನೇರಿ ಕಾದುವುದರಿದು ನೋಡಾ.
 ಬಣ್ಣವಿಟ್ಟು ನುಡಿದಲ್ಲಿ ಫಲವೇನು ?
 ಚಿನ್ನಗೆಯ್ಯುವನ್ನಾಡುವವನಂತೆ.
 ಬಂದ ಸಮಯವನರಿತು, ಇದ್ದುದ ವಂಚಿಸದಿದ್ದಡೆ
 ಕೂಡಸಂಗಮದೇವನೊಲಿದು ಸಲಹುವ. ||೨೧೫||

೨೧೬

ಧನಕ್ಕೆ ಮನವನೊಡ್ಡಿದಡೇನು ? ಮನಕ್ಕೆ ಧನವನೊಡ್ಡಿದಡೇನು ?
 ತನು, ಮನ, ಧನವ ಮೀರಿ ಮಾತಾಡಬಲ್ಲಡೆ
 ಆತ ನಿಸ್ಸೀಮನು, ಆತ ನಿಜೈಕನು.
 ತನು, ಮನ, ಧನವನುವಾದಡೆ
 ಕೂಡಲಸಂಗಮದೇವನೊಲಿವ. ||೨೧೬||

೨೧೭

ಅರ್ಥ ಪ್ರಾಣ ಅಭಿಮಾನದಲ್ಲಿ ವಂಚನೆಯಿಲ್ಲದಿಹುದೆ ಭಕ್ತಿ.
 ಹೆಚ್ಚು ಕುಂದಿಲ್ಲದಿಹುದೆ ಸಮಯಾಚಾರ,
 ಜಂಗಮವೆ ಲಿಂಗವೆಂಬುದಕ್ಕೆ ಏನು ಗುಣ
 ಮನದ ಲಂಪಟತನ ಹಿಂಗದಾಗಿ ?
 ಒಡೆಯರ ಬರವಿಂಗೆ ಕುನ್ನಿ ಬಾಲವ ಬಡಿದಡೆ
 ವೆಚ್ಚವೇನು ಹತ್ತುವುದು ಕೂಡಲಸಂಗಮದೇವಾ ? ||೨೧೭||

೨೧೮

ಹಸಿದು ಬಂದ ಗಂಡಂಗೆ ಉಣಲಿಕ್ಕದೆ,
ಬಡವಾದನೆಂದು ಮರುಗುವ ಸತಿಯ ಸ್ನೇಹದಂತೆ
ಬಂದುದನರಿಯಳು, ಇದ್ದುದ ಸವಸಳು.
ದುಃಖವಿಲ್ಲದ ಅಕ್ಕಿ ಹಗರಣಗನ ತೆರನಂತೆ
ಕೂಡಲಸಂಗಮದೇವಾ.

||೨೧೮||

೨೧೯

ಉದಯದ ಮಾಗಿಯ ಬಿಸಿಲು ಅಂಗಕ್ಕೆ ಹಿತವಾಯಿತ್ತು,
ಮಧ್ಯಾಹ್ನದ ಬಿಸಿಲು ಅಂಗಕ್ಕೆ ಕರ ಕಠಿಣವಾಯಿತ್ತು ?
ಮೊದಲಲ್ಲಿ ಲಿಂಗಭಕ್ತಿ ಹಿತವಾಯಿತ್ತು,
ಕಡೆಯಲ್ಲಿ ಜಂಗಮಭಕ್ತಿ ಕಠಿಣವಾಯಿತ್ತು ?
ಇದು ಕಾರಣ ಕೂಡಲಸಂಗಮದೇವನವರ ಬಲ್ಲನಾಗಿ ಒಲ್ಲನಯ್ಯಾ.

||೨೧೯||

೨೨೦

ಬರಬರ ಭಕ್ತಿ ಅರೆಯಾಯಿತ್ತು ಕಾಣೆರಣ್ಣಾ :
ಮೊದಲದಿನ ಹಣೆಮುಟ್ಟಿ, ಮರುದಿನ ಕೈಮುಟ್ಟಿ,
ಮೂರಂಬ ದಿನಕ್ಕೆ ತೂಕಡಿಕೆ ಕಾಣೆರಣ್ಣಾ.
ಹಿಡಿದುದ ಬಿಡದಿದ್ದಡೆ ಕಡೆಗೆ ಚಾಚುವ,
ಅಲ್ಲದಿದ್ದಡೆ ನಡುನೀರಲದ್ದುವ ನಮ್ಮ ಕೂಡಲಸಂಗಮದೇವ.

||೨೨೦||

೨೨೧

ಬಿದಿರಲಂದಣವಕ್ಕು, ಬಿದಿರೆ ಸತ್ತಿಗೈಯಕ್ಕು,
ಬಿದಿರಲ್ಲಿ ಗುಡಿಯು ಗೂಡಾರವಕ್ಕು,
ಬಿದಿರಲ್ಲಿ ಸಕಲಸಂಪದವೆಲ್ಲವು,
ಬಿದಿರದವರ ಮೆಚ್ಚ ಕೂಡಲಸಂಗಮದೇವ.

||೨೨೧||

೨೨೨

ಉಂಬಾಗಳಿಲ್ಲೆನ್ನ. ಉಡುವಾಗಳಿಲ್ಲೆನ್ನ.
ಬಂಧುಗಳು ಬಂದಾಗಳಿಲ್ಲೆನ್ನ.
ಲಿಂಗಕ್ಕೆ ಇಲ್ಲೆಂಬ. ಜಂಗಮಕ್ಕೆ ಇಲ್ಲೆಂಬ,
ಬಂದ ಪುರಾತರಿಗೆ ಇಲ್ಲೆಂಬ.

ಸಾವಾಗ ದೇಹವ ದೇಗುಲಕ್ಕೆ ಒಯ್ಯೆಂಬ,
ದೇವರಿಗೆ ಹೆಣ ಬಿಟ್ಟಿ ಹೇಳಿತ್ತೆ ಕೂಡಲಸಂಗಮದೇವಾ ?

||೨೨೨||

೨೨೩

ಪಾಪಿಯ ಧನ ಪ್ರಾಯಶ್ಚಿತ್ತಕ್ಕಲ್ಲದೆ ಸತ್ಪಾತ್ರಕ್ಕೆ ಸಲ್ಲದಯ್ಯಾ,
ನಾಯ ಹಾಲು ನಾಯಿಗಲ್ಲದೆ ಪಂಚಾಮೃತಕ್ಕೆ ಸಲ್ಲದಯ್ಯಾ.
ನಮ್ಮ ಕೂಡಲಸಂಗನ ಶರಣರಿಗಲ್ಲದೆ
ಮಾಡುವ ಅರ್ಥ ವ್ಯರ್ಥ ಕಂಡಯ್ಯಾ.

||೨೨೩||

೨೨೪

ಬಲಿಯ ಭೂಮಿ, ಕರ್ಣನ ಕವಚ, ಖಚರನ ಅಸ್ಥಿ,
ಶಿಬಿಯ ಮಾಂಸ ವೃಥಾ ಹೋಯಿತ್ತಲ್ಲಾ,
ಶಿವಭಕ್ತಿಮತಿಕ್ರಮ್ಯ ಯದ್ಧಾನಂ ಚ ವಿಧೀಯತೇ |
ನಿಷ್ಫಲಂ ತು ಭವೇದ್ಧಾನಂ ರೌರವಂ ನರಕಂ ವ್ರಜೇತ್ ||
ಇಂತೆಂದುದಾಗಿ, ಕೂಡಲಸಂಗನ ಶರಣರನರಿಯದೆ
ಕೀರ್ತಿವಾರ್ತೆಗೆ ಮಾಡಿದವನ ಧನವು ವೃಥಾ ಹೋಯಿತ್ತಲ್ಲಾ.

||೨೨೪||

೨೨೫

ಹತ್ತು ಮತ್ತರ ಭೂಮಿ, ಬತ್ತದ ಹಯನು, ನಂದಾದೀವಿಗೇಯ
ನಡೆಸಿಹೆವೆಂಬವರ ಮುಖವ ನೋಡಲಾಗದು,
ಅವರ ನುಡಿಯ ಕೇಳಲಾಗದು.
ಅಂಡಜ, ಸ್ವೇದಜ, ಉದ್ಭಿಜ, ಜರಾಯುಜವೆಂಬ ಪ್ರಾಣಿಗಳಿಗೆ
ಭವಿತವ್ಯವ ಕೊಟ್ಟವರಾರೊ ?
ಒಡೆಯರಿಗೆ ಉಂಡಲಿಗೆಯ ಮುರಿದಿಕ್ಕಿದಂತೆ
ಎನ್ನಿಂದಲೆ ಆಯಿತ್ತು, ಎನ್ನಿಂದಲೆ ಹೋಯಿತ್ತು ಎಂಬವನ ಬಾಯಲ್ಲಿ
ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ
ಕೂಡಲಸಂಗಮದೇವ ?

||೨೨೫||

೨೨೬

ಅನವರತ ಮಾಡಿಹೆನೆಂದು ಉಪ್ಪರ ಗುಡಿಯ ಕಟ್ಟಿ ಮಾಡುವ
ಭಕ್ತನ ಮನೆಯದು ಲಂದಣಗಿತ್ತಿಯ ಮನೆ.
ಸರ್ವಜೀವದಯಾಪಾರಿಯೆಂದು ಭೂತದೇಹಕ್ಕಿಕ್ಕುವನ ಮನೆ

ಸಯಿದಾನದ ಕೇಡು.

ಸೂಳೆಯ ಮಗ ಮಾಳವ ಮಾಡಿದಡೆ
ತಾಯ ಹೆಸರಾಯಿತ್ತು, ತಂದೆಯ ಹೆಸರಿಲ್ಲ
ಕೂಡಲಸಂಗಮದೇವಾ.

||೨೨೬||

೨೨೭

ಕಾಲಾಗ್ನಿರುದ್ರನ ಮೇಳಾಪವನರಿಯದವರು
ಕಾಳುಬೇಳೆನುತಿಪ್ಪರಯ್ಯಾ.

ಕಾನನದಡವಿಯಲ್ಲಿ ಕಿಚ್ಚು [ಬೇ]ಳುವೆಯಾಗಿ
ಮಿಕ್ಕಡೊರಲುವ ಬಳ್ಳುವಿನಂತೆ ಇಪ್ಪರಯ್ಯಾ,
ಮನುಜರು ನರವಿಂಧ್ಯದೊಳಗೆ.

ತತ್ಕಾಲಪ್ರೇಮವನರಿಯದೆ ವಿಭವಕ್ಕೆ ಮಾಡಿದ ಭಕ್ತಿ
ಇರುಳು ಸತ್ತಿಗೆಯ ಹಿಡಿಯಿಸಿಕೊಂಬಂತೆ ಕೂಡಲಸಂಗಮದೇವಾ.

||೨೨೭||

೨೨೮

ಹರ[ಹಿ] ಮಾಡುವುದು ಹರಕೆಯ ಕೇಡು,
ನೆರಹಿ ಮಾಡುವುದು ಡಂಬಿನ ಭಕ್ತಿ.

ಹರ[ಹ]ಬೇಡ, ನೆರಹಬೇಡ
ಬಂದ ಬರವನರಿತು ಮಾಡಬಲ್ಲಡೆ ಕೂಡಿಕೊಂಡಿಪ್ಪ
ನಮ್ಮ ಕೂಡಲಸಂಗಮದೇವ.

||೨೨೮||

೨೨೯

ಹಡೆದೊಡವೆ ವಸ್ತುವನು ಮೃಡಭಕ್ತರಿಗಲ್ಲದೆ
ಕಡಬಡ್ಡಿಯ ಕೊಡಲಾಗದು.

ಬಂದಡೊಂದು ಲೇಸು, ಬಾರದಿದ್ದಡೆರಡು ಲೇಸು.
ಅಲ್ಲಿದ್ದಡೆಯೂ ಲಿಂಗಕ್ಕೆ ಬೋನ. ಇಲ್ಲಿದ್ದಡೆಯೂ ಲಿಂಗಕ್ಕೆ ಬೋನ.
ಲಿಂಗದೊಡವೆ ಲಿಂಗಕ್ಕೆ ಸಾರಿತ್ತಾಗಿ
ಬಂದಿತ್ತೆಂಬ ಪರಿಣಾಮವಿಲ್ಲ, ಬಾರದೆಂಬ ದುಃಖವಿಲ್ಲ.
ಇದು ಕಾರಣ ಕೂಡಲಸಂಗಮದೇವಾ.

ನಿಮ್ಮ ಶರಣರಿಗಲ್ಲದೆ, ಕಡಬಡ್ಡಿಯ ಕೊಡಲಾಗದು.

||೨೨೯||

೨೨೦

ಓಡಲಾರದ ಮೃಗವು ಸೋಣಗಂಗೆ ಮಾಂಸವನೀವಂತೆ
ಮಾಡಲಾಗದು ಭಕ್ತನು, ಕೊಳಲಾಗದು ಜಂಗಮ,
ಹಿರಿಯರು ನರಮಾಂಸವ ಭುಂಜಿಸುವರೆ ?
ತನುವುಕ್ಕಿ ಮನವುಕ್ಕಿ ಮಾಡಬೇಕು ಭಕ್ತನು,
ಮಾಡಿಸಿಕೊಳ್ಳಬೇಕು ಜಂಗಮ, ಕೂಡಲಸಂಗಮದೇವಾ.

||೨೨೦||

೨೨೧

ಬಂದುದ ಕೈಕೊಳ್ಳಬಲ್ಲಡೆ ನೇಮ,
ಇದ್ದುದ ವಂಚನೆಯ ಮಾಡದಿದ್ದಡೆ ನೇಮ.
ನಡೆದು ತಪ್ಪದಿದ್ದಡೆ ಅದು ನೇಮ,
ನುಡಿದು ಹುಸಿಯದಿದ್ದಡೆ ಅದು ಮುನ್ನವೆ ನೇಮ.
ನಮ್ಮ ಕೂಡಲಸಂಗನ ಶರಣರು ಬಂದಡೆ
ಒಡೆಯರಿಗೊಡವೆಯನೊಪ್ಪಿಸುವುದೆ ನೇಮ.

||೨೨೧||

೨೨೨

ಹಾಲ ನೇಮ, ಹಾಲ ಕನೆಯ ನೇಮ,
ಕೆನೆ ತಪ್ಪಿದ ಬಳಿಕ ಕಿಚ್ಚಡಿಯ ನೇಮ,
ಬೆಣ್ಣೆಯ ನೇಮ, ಬೆಲ್ಲದ ನೇಮ,
ಅಂಬಲಿಯ ನೇಮದವರನಾರನೂ ಕಾಣೆ.
ಕೂಡಲಸಂಗನ ಶರಣರಲ್ಲಿ
ಅಂಬಲಿಯ ನೇಮದಾತ ಮಾದಾರ ಚೆನ್ನಯ್ಯ.

||೨೨೨||

೨೨೩

ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ,
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ.
ಮಾಡುವ ನೀಡುವ ನಿಜಗುಣವುಳ್ಳಡೆ
ಕೂಡಿಕೊಂಬ ನಮ್ಮ ಕೂಡಲಸಂಗಮದೇವ.

||೨೨೩||

೨೨೪

ಮಾಡಿದನೆಂಬುದು ಮನದಲ್ಲಿ ಹೊಳೆದಡೆ.
ಏಡಿಸಿ ಕಾಡಿತ್ತು ಶಿವನ ಡಂಗುರ.

ಮಾಡಿದೆನೆನ್ನದಿರಾ ಲಿಂಗಕ್ಕೆ, ಮಾಡಿದೆನೆನ್ನದಿರಾ ಜಂಗಮಕ್ಕೆ,
ಮಾಡಿದೆನೆಂಬುದು ಮನದಲ್ಲಿಲ್ಲದಿದ್ದಡೆ,
ಬೇಡಿತ್ತನೀವನು ಕೂಡಲಸಂಗಮದೇವ.

||೨೩೪||

೨೩೫

ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ.
ಮುನಿಯಬೇಡ, ಅನ್ಯರಿಗೆ ಅಸಹ್ಯಬಡಬೇಡ,
ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ.
ಇದೇ ಅಂತರಂಗಶುದ್ಧಿ, ಇದೇ ಬಹಿರಂಗಶುದ್ಧಿ
ನಮ್ಮ ಕೂಡಲಸಂಗಮದೇವರನೊಲಿಸುವ ಪರಿ.

ಇದೇ
||೨೩೫||

೨೩೬

ಕೆಡೆ ನಡೆಯದೆ, ಕೆಡೆ ನುಡಿಯದೆ, ಅನ್ಯರ ಪ್ರತಿಪಾದಿಸದಿದ್ದಡೆ
ಏನ ಮಾಡನಯ್ಯಾ ಲಿಂಗವು ? ಏನ ಕೊಡನಯ್ಯಾ ?
ತಾನು ಏನ ಬೇಡಿದುದನೀವನಾಗಿ,
ನಂಬುಗೆಯುಳ್ಳ ಶಿವಭಕ್ತಂಗೆ ಇದೇ ದಿಬ್ಬ, ಕೂಡಲಸಂಗಮದೇವಾ.

||೨೩೬||

೨೩೭

ಸ್ವಾಮಿಭೃತ್ಯಸಂಬಂಧಕ್ಕೆ ಆವುದು ಪಥವೆಂದಡೆ:
ದಿಟವ ನುಡಿವುದು, ನುಡಿದಂತೆ ನಡೆವುದು.
ನುಡಿದು ಹುಸಿವ, ನಡೆದು ತಪ್ಪುವ
ಪ್ರಪಂಚಿಯನೊಲ್ಲ ಕೂಡಲಸಂಗಮದೇವ.

||೨೩೭||

೨೩೮

ಸತ್ಯವುಳ್ಳ ಭಂಡವ ತುಂಬುವುದಯ್ಯಾ.
ಸುಯಿಧಾನವಯ್ಯಾ, ಸುಯಿಧಾನವಯ್ಯಾ,
ಮನ ಧಾರೆವಟ್ಟಲು.
ಕೂಡಲಸಂಗನ ಶರಣರು ಹಿಡಿಯದ ಭಂಡವನು
ಆರಾದಡಾಗಲಿ ಹೋಗಲೀಯರಯ್ಯಾ.

||೨೩೮||

೨೩೯

ದೇವಲೋಕ ಮರ್ತ್ಯಲೋಕವೆಂಬುದು ಬೇರಿಲ್ಲ ಕಾಣರೋ !
 ಸತ್ಯವ ನುಡಿವುದೇ ದೇವಲೋಕ, ಮಿಥ್ಯವ ನುಡಿವುದೇ ಮರ್ತ್ಯಲೋಕ.
 ಆಚಾರವೆ ಸ್ವರ್ಗ, ಅನಾಚಾರವೆ ನರಕ.
 ಕೂಡಲಸಂಗಮದೇವಾ, ನೀವೆ ಪ್ರಮಾಣು.

||೨೩೯||

೨೪೦

ಪುಣ್ಯಪಾಪಂಗಳೆಂಬವು ತಮ್ಮ ಇಷ್ಟ ಕಂಡಿರೆ,
 'ಅಯ್ಯಾ' ಎಂದಡೆ ಸ್ವರ್ಗ, 'ಎಲವೊ' ಎಂದಡೆ ನರಕ.
 ದೇವಾ, ಭಕ್ತಾ, ಜಯಾ, ಜೀ[ಯಾ] ಎಂಬ ನುಡಿಯೊಳಗೆ
 ಕೈಲಾಸವೈದುವುದೆ ಕೂಡಲಸಂಗಮದೇವಾ.

||೨೪೦||

೨೪೧

ಏನಿ ಬಂದಿರಿ, ಹದುಳಿದ್ದಿರೆ ಎಂದಡೆ
 ನಿ[ಮ್ಬ್ರ]ಸಿರಿ ಹಾರಿ ಹೋಹುದೆ ?
 ಕುಳ್ಳಿರೆಂದಡೆ ನೆಲ ಕುಳಿಹೋಹುದೆ ?
 ಒಡನೆ ನುಡಿದಡೆ ಸಿರ, ಹೊಟ್ಟೆಯೊಡೆವುದೆ ?
 ಕೊಡಲಿಲ್ಲದಿದ್ದಡೊಂದು ಗುಣವಿಲ್ಲದಿದ್ದಡೆ
 ಮೂಗ ಕೊಯ್ದುದ ಮಾಬನೆ ಕೂಡಲಸಂಗಮದೇವಯ್ಯಾ ?

||೨೪೧||

೨೪೨

ಸಂಸಾರದಲ್ಲಿ ಹುಟ್ಟಿ ಮತ್ತೊಂದ ಬಯಸಲೇಕಯ್ಯಾ ?
 ನಗುವುದು ನುಡಿವುದು ಶಿವಭಕ್ತರೊಡನೆ.
 ಸುಮ್ಮಾನ ಹಮ್ಮು ಬಿಮ್ಮಾಗಿರಲೇಕಯ್ಯಾ ?
 ಅಭ್ಯಾಸೇನ ವಿಹೀನಸ್ಯ ತಸ್ಯ ಜನ್ಮ ನಿರರ್ಥಕಂ |
 ಗುರುಣಾಪಿ ಸಮಂ ಹಾಸ್ಯಂ ಕರ್ತವ್ಯಂ ಕುಟಿಲಂ ವಿನಾ ||
 ನಮ್ಮ ಕೂಡಲಸಂಗನ ಶರಣರೊಡನೆ
 ಮನದರೆದು ಮಾತನಾಡುವುದಯ್ಯಾ.

||೨೪೨||

೨೪೩

ಭಕ್ತಿಯೆಂಬ ನಿಧಾನವ ಸಾಧಿಸುವಡೆ
 ಶಿವಪ್ರೇಮವೆಂಬ ಅನಂಜನವನೆಚ್ಚಿಕೊಂಬುದು.

ಭಕ್ತನಾದವಂಗೆ ಇದೇ ಪಥವಾಗಿರಬೇಕು.
ನಮ್ಮ ಕೂಡಲಸಂಗನ ಶರಣರ ಅನುಭಾವ ಗಜವೈದ್ಯ.

||೨೪೩||

೨೪೪

ಕಂಡ ಭಕ್ತರಿಗೆ ಕೈಮುಗಿಯುವಾತನೆ ಭಕ್ತ,
ಮೃದುವಚನವೆ ಸಕಲ ಜಪಗಳಯ್ಯಾ,
ಮೃದುವಚನವೆ ಸಕಲ ತಪಗಳಯ್ಯಾ,
ಸದುವಿನಯವೆ ಸದಾಶಿವನ ಒಲುಮೆಯಯ್ಯಾ.
ಕೂಡಲಸಂಗಯ್ಯನಂತಲ್ಲ ದೊಲ್ಲ ನಯ್ಯಾ.

||೨೪೪||

೨೪೫

ಇತ್ತ ಬಾರಯ್ಯಾ, ಇತ್ತ ಬಾರಯ್ಯಾ ಎಂದು
ಭಕ್ತರೆಲ್ಲರೂ ಕೂರ್ತು ಹತ್ತಿರೆ ಕರೆವುತ್ತಿರಲು,
ಮತ್ತೆ ಕೆಲಕ್ಕೆ ಸಾರ್ದು, ಶರಣೆಂದು ಹಸ್ತ ಬಾಯನೆ ಮುಚ್ಚಿ,
ಕಿರಿದಾಗಿ ಭೃತ್ಯಾಚಾರವ ನುಡಿದು,
ವಿನಯ ತದ್ಧಾನವುಳ್ಳಡೆ ಎತ್ತಿಕೊಂಬನಯ್ಯಾ.
ಕೂಡಲಸಂಗಮದೇವ ಪ್ರಮಥರ ಮುಂದೆ.

||೨೪೫||

೨೪೬

ಭಕ್ತ ಭಕ್ತನ ಮನೆಗೆ ಬಂದಡೆ, ಭೃತ್ಯಾಚಾರವ ಮಾಡಬೇಕು.
ಕರ್ತನಾಗಿ ಕಾಲ ತೊಳೆಯಿಸಿಕೊಂಡಡೆ
ಹಿಂದೆ ಮಾಡಿದ ಭಕ್ತಿಗೆ ಹಾನಿ.
ಲಕ್ಕಗಾವುದ ದಾರಿಯ ಹೋಗಿ
ಭಕ್ತನು ಭಕ್ತನ ಕಾಂಬುದು ಸದಾಚಾರ.
ಅಲ್ಲಿ ಕೂಡಿ ದಾಸೋಹವ ಮಾಡಿದಡೆ
ಕೂಡಿಕೊಂಬನು ನಮ್ಮ ಕೂಡಲಸಂಗಯ್ಯಾ.

||೨೪೬||

೨೪೭

ದಯವಿಲ್ಲದ ಧರ್ಮವದೇವುದಯ್ಯಾ ?
ದಯವೇ ಬೇಕು ಸರ್ವಪ್ರಾಣಿಗಳೆಲ್ಲರಲ್ಲಿ.
ದಯವೇ ಧರ್ಮದ ಮೂಲವಯ್ಯಾ,
ಕೂಡಲಸಂಗಯ್ಯನಂತಲ್ಲ ದೊಲ್ಲ ನಯ್ಯಾ.

||೨೪೭||

೨೪೮

ತನಗೆ ಮುನಿವರಿಗೆ ತಾ ಮುನಿಯಲೇಕಯ್ಯಾ ?
 ತನಗಾದ ಆಗೇನು ? ಅವರಿಗಾದ ಚೇಗೆಯೇನು ?
 ತನುವಿನ ಕೋಪ ತನ್ನ ಹಿರಿಯತನದ ಕೇಡು.
 ಮನದ ಕೋಪ ತನ್ನ ಅರಿವಿನ ಕೇಡು.
 ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
 ನೆರೆಮನೆಯ ಸುಡದು ಕೂಡಲಸಂಗಮದೇವಾ.

||೨೪೮||

೨೪೯

ಅರ್ಥಕ್ಕೆ ತಪ್ಪಿದಡೇನು, ಪ್ರಾಣಕ್ಕೆ ತಪ್ಪಿದಡೇನು,
 ಅಭಿಮಾನಕ್ಕೆ ತಪ್ಪಿದಡೇನು ?
 ಶರಣರು ಶರಣರಲ್ಲಿ ಗುಣವನರಸುವರೆ ?
 ಕೂಡಲಸಂಗನ ಶರಣರು ನೊಂದು ಸೈರಿಸಬೇಕು.

||೨೪೯||

ಭಕ್ತನ ಭಕ್ತಸ್ಥಲ

೨೫೦

ಕಾಣದ ತಾವಿನಲಿ ಜರೆದರೆಂದಡೆ ಕೇಳಿ ಪರಿಣಾಮಿಸಬೇಕು.
 ಅದೇನು ಕಾರಣ ?
 ಕೊಳ್ಳದೆ ಕೊಡದೆ ಅವರಿಗೆ ಸಂತೋಷವಹುದಾಗಿ !
 ಎನ್ನ ಮನದ ತದ್‌ದ್ವೇಷವಳಿದು
 ನಿಮ್ಮ ಶರಣರಿಗೆ ಶರಣೆಂಬುದ ಕರುಣಿಸು,
 ಕೂಡಲಸಂಗಮದೇವಾ.

||೨೫೦||

೨೫೧

ಕರಗಿಸಿ ಎನ್ನ ಮನದ ಕಾಳಿಕೆಯ ಕಳೆಯಯ್ಯಾ,
 ಒರೆಗೆ ಬಣ್ಣಕ್ಕೆ ತಂದೆನ್ನ ಪುಟವನಿಕ್ಕೆ ನೋಡಯ್ಯಾ,
 ಕಡಿಹಕ್ಕೆ ಬಡಿಹಕ್ಕೆ ತಂದೆನ್ನ ಕಡೆಯಾಣೆಯ ಮಾಡಿ.
 ನಿಮ್ಮ ಶರಣರ ಪಾದಕ್ಕೆ ತೊಡಿಗೆಯ ಮಾಡಿ ಸಲಹು
 ಕೂಡಲಸಂಗಮದೇವಾ.

||೨೫೧||

೨೫೨

ವೇದಾದಿ ನಾಮ ನಿರ್ನಾಮ ಮಹತ್ತ್ವಂ ಮದೀಶ್ವರಃ |
 ಗುರೂಕ್ತಮಂತ್ರವಾಗೇಣ ಇಷ್ಟಲಿಂಗಂ ತು ಶಾಂಕರಿ ||
 ಎಂದುದಾಗಿ, ವಚನಪಾತಕವೆನ್ನ, ವಚನದೋಷಂಗಳೆನ್ನ,
 ಕಾಡಿ ಕಾಡಿ ಕೆಡಿಸಿಹವೆನ್ನ !
 ಕೂಡಲಸಂಗಮದೇವಾ 'ಅಹಂ' ಎಂಬ ಅಹಂಕಾರವೆನ್ನ.

||೨೫೨||

೨೫೩

ಅವರಿವರೆನ್ನದೆ ಚರಣಕ್ಕೆರಗಲು ಅಯ್ಯತನವೇರಿ,
 [ಬಿ]ಬ್ಬನೆ ಬಿರಿವೆ ನಾನು, ಕೆಚ್ಚು ಬೆಳೆಯುತ್ತಯ್ಯಾ.
 ಆ ಕೆಚ್ಚಿಂಗೆ ಕಿಚ್ಚನಿಕ್ಕಿ ಸುಟ್ಟು ಬೆಳ್ಳುಕನ ಮಾಡಿ,
 ಬೆಳುಗಾರದಂತೆ ಮಾಡು ಕೂಡಲಸಂಗಮದೇವಾ.

||೨೫೩||

೨೫೪

ನಡೆಯ ಕಂಡಾ ನಂಬಿ, ನುಡಿಯೆಲ್ಲಾ ಉಪಚಾರ !
 ಮಿಗಿಲೊಂದು ಮಾತು ಬಂದಡೆ ಸೈರಿಸಲಾರೆನು.
 ತುಯ್ಯಲಾದಡೆ ಉಂಬೆ, ಹುಯ್ಯಲಾದಡೆ ಓಡುವೆ.
 ಆಳು ಬೇಡಿದಡೆ ಆಳ್ವನೇನನೀವನಯ್ಯಾ ?
 ಆಳಾಗಿ ಹೊಕ್ಕು ಅರಸಾಗಿ ನಡೆದಡೆ,
 ಅಳಿಗೊಂಡಿತೆನ್ನ ಕೂಡಲಸಂಗನ ಭಕ್ತಿ.

||೨೫೪||

೨೫೫

ಇರಿಸಿಕೊಂಡು ಭಕ್ತರಾದರೆಮ್ಮವರು,
 ತರಿಸಿಕೊಂಡು ಭಕ್ತರಾದರೆಮ್ಮವರು,
 ಕೊರೆಸಿಕೊಂಡು ಭಕ್ತರಾದರೆಮ್ಮವರು,
 ಜರಿಸಿಕೊಂಡು ಭಕ್ತರಾದರೆಮ್ಮವರು.
 ಕೂಡಲಸಂಗನ ಶರಣರಿಗೆ ಮುಳಿಸ ತಾಳಿ
 ಎನ್ನ ಭಕ್ತಿ ಅರೆಯಾಯಿತ್ತು.

||೨೫೫||

೨೫೬

ಮನಕ್ಕೆ ನಾಚದ ವಚನ, ವಚನಕ್ಕೆ ನಾಚದ ಮನ !
 ಕುಂದು-ಹೆಚ್ಚು ನುಡಿವೆ.
 ಒಂದು ಮಾತಿನ ಗೆಲ್ಲಕ್ಕೆ ಹಿಡಿದು ಹೋರುವೆ,
 ಕೂಡಲಸಂಗನ ಶರಣರ ಎನ್ನಾಳ್ಳರೆಂಬೆ.

||೨೫೬||

೨೫೭

ಇಲ್ಲವೆಯ ಮೇಲೆ ಕಂಚೊಡೆದಂತೆ ಬಡ ಮನವೆನ್ನ ಕಾಡಿಹಿತಯ್ಯಾ,
 ಮತಿಯಿಲ್ಲದ ಮರುಳ ನಾನಯ್ಯಾ,
 ಭಕ್ತಿಯಿಲ್ಲದ ಬಡವ ನಾನು.
 ನಿಮ್ಮ ನೆನಹವಿಲ್ಲದೆ ನಿರ್ಭಾಗ್ಯನಾದೆ,
 ಎನಗೆ ನೀ ಕರುಣಿಸು ಕೂಡಲಸಂಗಮದೇವಾ.

||೨೫೭||

೨೫೮

ಲಿಂಗವ ನಚ್ಚದೀ ಮನವು, ಜಂಗಮವ ನಂಬದೀ ಮನವು,
 ಕೂಪರ ಕಂಡಡೆ ಒಲ್ಲದೀ ಮನವು.
 ಈ ಮನದ ಭ್ರಮೆಯನೆಲ್ಲವ ಮರೆಸಿ,
 ನಿಮ್ಮ ಶರಣರಿಗೆ ಶರಣೆಂಬುದ ಕರುಣಿಸು
 ಕೂಡಲಸಂಗಮದೇವಾ.

||೨೫೮||

೨೫೯

ಅಶನ ಕುಂದದು, ವ್ಯಸನ ಮಾಣದು,
 ಆರತವಡಗದು, ಬೆವಹಾರ ಮಾಣದು.
 ಮಜ್ಜನಕ್ಕೆರೆವೆನಯ್ಯಾ: ಕಾಯವಿಕಾರಿಯಾನು.
 ಮಜ್ಜನಕ್ಕೆರೆವೆನಯ್ಯಾ: ಜೀವವಿಕಾರಿಯಾನು.
 ಮಜ್ಜನಕ್ಕೆರೆವೆನಯ್ಯಾ: ಶರಣನಲ್ಲ, ಲಿಂಗೈಕ್ಯನಲ್ಲ.
 ಕೂಡಲಸಂಗಮದೇವರಲ್ಲಿ
 ಅಂತರಬೆಂತರ ನಾನಯ್ಯಾ.

||೨೫೯||

೨೬೦

ಕುದುರನೇಸ ತೊಳೆದಡೆಯೂ ಕೆಸರು ಮಾಬುದೆ ?
 ಎನ್ನ ಕಾಯದಲುಳ್ಳ ಅವಗುಣಗಳ ಕಳೆದು ಕೃಪೆಯ ಮಾಡಯ್ಯಾ.

ಕಂಬಳಿಯಲ್ಲಿ ಕಣಕವ ನಾದಿದಂತೆ ಕಾಣರೇ ಎನ್ನ ಮನ.
ಕೂಡಲಸಂಗಮದೇವಾ, ನಿಮಗೆ ಶರಣೆಂದು ಶುದ್ಧ ಕಾಣಯ್ಯಾ.

||೨೬೦||

೨೬೧

ಕಾಮಧೇನು ನಿಮ್ಮ ಸಾರಿರಲು ಪರರ ಬೇಡಲಾರೆನಯ್ಯಾ.
ನಿಮ್ಮುವ ಪೂಜಿಸಿ ಭವಬಂಧನ ಬಿಡದೇಕಯ್ಯಾ ?
ಹಿಂದಣ ಜನ್ಮದ ಚಿಹ್ನೆ ಬಿಡದನ್ನಕ್ಕ
ನಿಮ್ಮ ಪೂಜಿಸಿ ಏವೆನಯ್ಯಾ ?
ಎನ್ನ ಮನದ ಅವಗುಣವ ಕಳೆದು
ನಿಮ್ಮ ಶರಣರಿಗೆ ಶರಣೆಂಬುದ ಕರುಣಿಸು,
ಕೂಡಲಸಂಗಮದೇವಾ.

||೨೬೧||

೨೬೨

ದುವ್ಯಸನಿ ದುರಾಚಾರಿ ಎಂದೆನಿಸದಿರಯ್ಯಾ, ಎನ್ನ.
ಲಿಂಗವ್ಯಸನಿ ಜಂಗಮಪ್ರೇಮಿ ಎಂದೆನಿಸಯ್ಯಾ,
'ಅವಶ್ಯಮನುಭೋಕ್ತವ್ಯಂ' ಎಂದೆನಿಸದಿರಯ್ಯಾ
ಕೂಡಲಸಂಗಮದೇವಾ, ಸೆರಗೊಡ್ಡಿ ಬೇಡುವೆನು.

||೨೬೨||

೨೬೩

ಧೃತಿಗೆಟ್ಟು ಅನ್ಯರ ಬೇಡದಂತೆ,
ಮತಿಗೆಟ್ಟು ಪರರುವ ಹೊಗಳದಂತೆ,
ಪರಸತಿಯರ ರತಿಗೆ ಮನ ಹಾರದಂತೆ,
ಶಿವಪಥವೊಲ್ಲ ದವರೊಡನಾಡದಂತೆ,
ಅನ್ಯಜಾತಿಯ ಸಂಗವ ಮಾಡದಂತೆ,
ಎನ್ನ ಪ್ರತಿಪಾಲಿಸು, ಕೂಡಲಸಂಗಮದೇವಾ.

||೨೬೩||

೨೬೪

ಮತ್ತೊಂದ ಕಾಣದೆ, ಮತ್ತೊಂದ ಕೇಳದೆ,
ನಿಮ್ಮ ಶರಣರ ಪಾದವಲ್ಲದೆ ಅನ್ಯವಿಷಯಕ್ಕೆಳಸದಂತೆ
ಇರಿಸಯ್ಯಾ, ಕೂಡಲಸಂಗಮದೇವಾ.

||೨೬೪||

೨೬೫

ಮತಿಮಂದನಾಗಿ ಗತಿಯ ಕಾಣದೆ ಇದ್ದೆನಯ್ಯಾ :
ಹುಟ್ಟುಗುರುಡನ ಕೈಯ ಕೋಲ ಕೊಟ್ಟು ನಡೆಸುವಂತೆ
ನಡೆಸಯ್ಯಾ ಎನ್ನ.

ನಿಮ್ಮ ಅಚ್ಚ ಶರಣರ ಒಕ್ಕುದ ಮಿಕ್ಕುದ ನಚ್ಚಿಸು, ಮಚ್ಚಿಸು,
ಕೂಡಲಸಂಗಮದೇವಾ.

||೨೬೫||

೨೬೬

ಕಾಣದುದನೆಲ್ಲವ ಕಾಣಲಾರೆನಯ್ಯಾ,
ಕೇಳದುದನೆಲ್ಲವ ಕೇಳಲಾರೆನಯ್ಯಾ.
ದ್ರೋಹವಿಲ್ಲ ಎಮ್ಮ ಶಿವನಲ್ಲಿ, ಸೀಮೆಯಯ್ಯಾ.
ಒಲೆಯ ಮುಂದಿದ್ದು ಮಾಡದ ಕನಸ ಕಾಂಬವರನೊಲ್ಲನಯ್ಯಾ
ಕೂಡಲಸಂಗಮದೇವ.

||೨೬೬||

೨೬೭

ಎತ್ತು ತೊತ್ತಾಗಿ, ಭೃತ್ಯನಾಗಿ ಎಂದಿಪ್ಪೆನಯ್ಯಾ.
ನಿಮ್ಮವರ ಮನೆಯಲು ಕೂಡಲಸಂಗಮದೇವಾ,
ಲಿಂಗಜಂಗಮದ ಲಿಂಗಿಯಾಗಿ.

||೨೬೭||

೨೬೮

ಕಾಣಬಹುದೆ ಪರುಷದ ಗಿರಿ ಅಂಧಕಂಗೆ ?
ಮೋಗೆಯಬಹುದೆ ರಸದ ಬಾವಿ ನಿರ್ಭಾಗ್ಯಂಗೆ ?
ತೆಗೆಯಬಹುದೆ ಕಡವರವು ದಾರಿದ್ರ್ಯಂಗೆ ?
ಕರೆಯಬಹುದೆ ಕಾಮಧೇನು ಅಶುದ್ಧಂಗೆ ?
ಹೊನ್ನ ಹುಳುವ ಕಂಡು ನರಿ ತನ್ನ ಬಾಲವ
ಹುಣ್ಣು ಮಾಡಿಕೊಂಡಡೆ ಹೋಲಬಹುದೆ ?
ಎನ್ನೊಡೆಯ ಕೂಡಲಸಂಗನ ಶರಣರನು
ಪುಣ್ಯವಿಲ್ಲದೆ ಕಾಣಬಹುದೆ ?

||೨೬೮||

೨೬೯

ಎಂತಕ್ಕೆ ಎಂತಕ್ಕೆ ನಾ ನಿಮ್ಮ ದೇವರೆಂದರಿದೆನು.
ಇಂತಾಗಿ ನೀವೆನ್ನನಾರೆಂದರಿಯಿರಿ.

ಭಕ್ತಸ್ಥಲ

ನಂಬಲರಿಯೆ, ನಂಬಿಸಲರಿಯೆ.

ಒಲಿಯಲರಿಯೆ, ಒಲಿಸಲರಿಯೆ.

ಯಥಾ ಭಾವಸ್ತಥಾ ಲಿಂಗಂ ಸತ್ಯಂ ಸತ್ಯಂ ನ ಸಂಶಯಃ ||

ಯಥಾ ಭಕ್ತಿಸ್ತಥಾ ಸಿದ್ಧಿಃ ಸತ್ಯಂ ಸತ್ಯಂ ನ ಸಂಶಯಃ ||

ಎಂದುದಾಗಿ, ಕೂಡಲಸಂಗಮದೇವಾ, ಕೇಳಯ್ಯಾ
ಕೋಟಿ ಕೋಟಿ ವರುಷ ಕೋಟಿಲೆಗೊಂಡೆನಯ್ಯಾ.

||೨೬೯||

೨೭೦

ಅರಿಸಿನವನೆ ಮಿಂದು, ಹೊಂದೊಡೆಗೆಯನೆ ತೊಟ್ಟು,
ಪುರುಷನ ಒಲವಿಲ್ಲದ ಲಲನೆಯಂತೆ ಆನಿದ್ವೇನಯ್ಯಾ.
ವಿಭೂತಿಯನೆ ಹೂಸಿ, ರುದ್ರಾಕ್ಷಿಯನೆ ಕಟ್ಟಿ,
ಶಿವ ನಿಮ್ಮ ಒಲವಿಲ್ಲದಂತೆ ಆನಿದ್ವೇನಯ್ಯಾ.
ಕೆಟ್ಟು ಬಾಳುವರಿಲ್ಲ ಎಮ್ಮವರ ಕುಲದಲ್ಲಿ,
ನೀನೊಲಿದಂತೆ ಸಲಹಯ್ಯಾ, ಕೂಡಲಸಂಗಮದೇವಾ.

||೨೭೦||

೨೭೧

ಉದಯಾಸ್ತಮಾನವೆನ್ನ ಬೆಂದ ಬಸುರಿಗೆ ಕುದಿಯಲಲ್ಲದೆ.
ನಿಮ್ಮ ನೆನೆಯಲು ತೆರಹಿಲ್ಲಯ್ಯಾ.
ಎಂತೋ ಲಿಂಗ ತಂದೆ, ಎಂತಯ್ಯಾ ಎನ್ನ ಪೂರ್ವಲಿಖಿತ ?
ಬೆರಣೆಯನಾಯಲಲ್ಲದೆ ಅಟ್ಟುಣ್ಣ ತೆರಹಿಲ್ಲೆನಗೆ,
ನೀ ಕರುಣೆಸು, ಕೂಡಲಸಂಗಮದೇವಾ.

||೨೭೧||

೨೭೨

ತಾಮಸ ಮುಸುಕಿ ಕಂಗಳ ಕೆಡಿಸಿತ್ತೆನ್ನ, ಭಕ್ತಿ.
ಕಾಮವೆಂಬ ಅಗ್ನಿಗೆ ಮುರಿದಿಕ್ಕಿತ್ತೆನ್ನ, ಭಕ್ತಿ.
ಉದರಕ್ಕೆ ಕುದಿಕುದಿದು ಮುಂದುಗೆಡಿಸಿತ್ತೆನ್ನ, ಭಕ್ತಿ.
ಇದಿರನಾಶ್ರಯಿಸಲು ಹೋಯಿತ್ತೆನ್ನ, ಭಕ್ತಿ.
ಹೆಣಮೂಳನು ನಾನು ಕೂಡಲಸಂಗಮದೇವಾ,
ಕ್ಷಣ ಹದುಳವಿರದೆ ಬಾಯ ಟೊಣೆದು ಹೋಯಿತ್ತೆನ್ನ, ಭಕ್ತಿ.

||೨೭೨||

೨೨೩

ಏನಿದ್ದ ಡೇನಿದ್ದ ಡೊಲ್ಲದು ನಿಮ್ಮನುಭಾವಕ್ಕೆನ್ನ ಮನವು.
ಡಂಬಕನೆಂಬವ ನಾನು ಕಂಡಯ್ಯಾ,
ಕೂಡಲಸಂಗಮದೇವರ ಪೂಜಿಸಿ ಮಾನವರಾಸೆ ಬಿಡದಾಗಿ.

||೨೨೩||

೨೨೪

ಬೆಲ್ಲವ ತಿಂದ ಕೋಡಗದಂತೆ ಸಿಹಿಯ ನೆನೆಯದಿರಾ, ಮನವೆ,
ಕಬ್ಬ ತಿಂದ ನರಿಯಂತೆ ಹಿಂದಕ್ಕೆಳಸದಿರಾ, ಮನವೆ.
ಗಗನವನಡರಿದ ಕಾಗೆಯಂತೆ ದಸೆದಸೆಗೆ ಹಂಬಲಿಸದಿರಾ, ಮನವೆ.
ಕೂಡಲಸಂಗನ ಶರಣರ ಕಂಡು ಲಿಂಗವೆಂದೆ ನಂಬು, ಮನವೆ.

||೨೨೪||

೨೨೫

ಒಡೆಯರ ಕಂಡಡೆ ಕಳ್ಳನಾಗದಿರಾ, ಮನವೆ.
ಭವದ ಬಾರಿಯ ತಪ್ಪಿಸಿಕೊಂಬಡೆ
ನೀನು ನಿಯತನಾಗಿ, ಭಯಭರಿತನಾಗಿ,
ಅಹಂಕಾರಿಯಾಗದೆ ಶರಣೆನ್ನು, ಮನವೆ.
ಕೂಡಲಸಂಗನ ಶರಣರಲ್ಲಿ ಭಕ್ತಿಯ ನೋನುವಡೆ
ಕಿಂಕಿಲನಾಗಿ ಬದುಕು, ಮನವೆ.

||೨೨೫||

೨೨೬

ಕೋಟ್ಯನುಕೋಟಿ ಜಪವ ಮಾಡಿ ಕೋಟಲೆಗೊಳ್ಳಲದೇಕೆ ಮನವೆ ?
ಕಿಂಚಿತು ಗೀತವೊಂದನಂತಕೋಟಿ ಜಪ.
ಜಪವೆಂಬುದೇಕೆ, ಮನವೆ ?
ಕೂಡಲಸಂಗನ ಶರಣರ ಕಂಡು,
ಆಡಿ ಹಾಡಿ ಬದುಕು ಮನವೆ.

||೨೨೬||

೨೨೭

ಮನವೆ, ನಿನ್ನ ಜನ್ಮದ ಪರಿಭವವ ಮರೆದೆಯಲ್ಲಾ, ಮನವೆ !
ಲಿಂಗವ ನಂಬು ಕಂಡಾ, ಮನವೆ !
ಜಂಗಮವ ನಂಬು ಕಂಡಾ, ಮನವೆ !
ಕೂಡಲಸಂಗಮದೇವರ ಬಿಡದೆ ಬೆಂಬತ್ತು ಕಂಡಾ, ಮನವೆ !

||೨೨೭||

೨೨೮

ಸುರರ ಬೇಡಿದಡಿಲ್ಲ, ನರರ ಬೇಡಿದಡಿಲ್ಲ
 ಬರೆದ ಧೃತಿಗೆಡಬೇಡ ಮನವೆ !
 ಆರನಾದಡೆಯೂ ಬೇಡಿ ಬೇಡಿ
 ಬರಿದೆ ಧೃತಿಗೆಡಬೇಡ ಮನವೆ !
 ಕೂಡಲಸಂಗಮದೇವ[ನ]ಲ್ಲದೆ,
 ಆರ ಬೇಡಿದಡಿಲ್ಲ ಮನವೆ !

||೨೨೮||

೨೨೯

ಆಡಿ ಅಳುಪದಿರಾ, ಲೇಸಮಾಡಿ ಮರುಗದಿರಾ, ಎಲೆ ಮನವೆ.
 ಕೂಡಿ ತಪ್ಪದಿರಾ, ಬೇಡಿದವರಿಗಿಲ್ಲಿನ್ನದಿರು ಕಂಡಾ.
 ನಾಡ ಮಾತು ಬೇಡ, ಸೆರಗೊಡ್ಡಿ ಬೇಡು
 ಕೂಡಲಸಂಗನ ಶರಣರ.

||೨೨೯||

೨೩೦

ಹೃದಯ ಕತ್ತರಿ, ತುದಿನಾಲಗೆ ಬೆಲ್ಲೆಂ ಭೋ !
 ಆಡಿಹೆನು ಏಂ ಭೋ, ಹಾಡಿಹೆನು ಏಂ ಭೋ !
 ನಿಚ್ಚ ನಿಚ್ಚ ಶಿವರಾತ್ರಿಯ ಮಾಡಿಹೆನು ಏಂ ಭೋ !
 ಆನು ಎನ್ನಂತೆ, ಮನ ಮನದಂತೆ,
 ಕೂಡಲಸಂಗಮದೇವ ತಾನು ತನ್ನಂತೆ.

||೨೩೦||

೨೩೧

ಒಳ್ಳಿಹ ಮೈಲಾರನ ಒಳಗೆಲ್ಲ ಸಣಬು,
 ಹೊರಗಣ ಬಣ್ಣ ಕರ ಲೇಸಾಯಿತ್ತಯ್ಯಾ.
 ಶ್ವಾನನ ನಿದ್ರೆ, ಅಜ್ಞಾನಿಯ ತಪದಂತೆ
 ಆಯಿತ್ತಯ್ಯಾ ಎನ್ನ ಮತಿ, ಕೂಡಲಸಂಗಮದೇವಾ.

||೨೩೧||

೨೩೨

ಲೋಕೋಪಚಾರಕ್ಕೆ ಮಜ್ಜನಕ್ಕೆರೆವೆನಯ್ಯಾ.
 ಮನದ ತಾಮಸ ಬಿಡದು, ಮನದ ಕಪಟ ಬಿಡದು,
 ಶಿವಶರಣೆಂಬುದು ಅಳವಡದಯ್ಯಾ.

ಎನ್ನ ಮನದಲ್ಲಿ ಎರಡುಳ್ಳನ್ನಕ್ಕ
ಕೂಡಲಸಂಗಮದೇವನೆಂತೊಲಿವ ?

||೨೮೨||

೨೮೩

ಮಜ್ಜನಕ್ಕೆರೆವೆನಲ್ಲ ದಾನು, ಸಜ್ಜನವೆನ್ನಲ್ಲಿಲ್ಲಯ್ಯಾ !
ಎನ್ನಲ್ಲಿನನರಸುವೆ ?
ನಂಬಿಯೂ ನಂಬದ ಡಂಬಕ ನಾನಯ್ಯಾ,
ಹಾವ ತೋರಿ ಹವಿಯ ಬೇಡುವಂತೆ-
ಕೂಡಲಸಂಗಮದೇವಾ.

||೨೮೩||

೨೮೪

ಕೆಲಕ್ಕೆ ಶುದ್ಧನಾದೆನಲ್ಲದೆ, ಎನ್ನ ಮನಕ್ಕೆ ಶುದ್ಧನಾಗೆನೇಕಯ್ಯಾ ?
ಕೈಮುಟ್ಟಿ ಪೂಜಿಸುವಡೆ, ಎನ್ನ ಕೈ ಶುದ್ಧವಲ್ಲಯ್ಯಾ.
ಮನಮುಟ್ಟಿ ಪೂಜಿಸುವಡೆ, ಎನ್ನ ಮನ ಶುದ್ಧವಲ್ಲಯ್ಯಾ.
ಭಾವ ಶುದ್ಧವಾದಡೆ, ಕೂಡಲಸಂಗಯ್ಯನು
ಇತ್ತ ಬಾಯೆಂದತ್ತಿಕೊಳ್ಳನೇಕಯ್ಯಾ ?

||೨೮೪||

೨೮೫

ಕುಲಮದಕ್ಕೆ ಹೋರಿ ಜಂಗಮಭೇದವ ಮಾಡುವೆ, ಫಲವೇನು ?
ನಿತ್ಯಲಿಂಗಾರ್ಚನೆ ಪ್ರಾಯಶ್ಚಿತ್ತ.
ಛಲಮದಕ್ಕೆ ಹೋರಿ ಲಿಂಗಭೇದವ ಮಾಡುವೆ,
ಜಂಗುಳಿಯ ಕಾವ ಗೋವ ಹಲವು ಪಶುವ ನಿವಾರಿಸುವಂತೆ
ತನು ಭಕ್ತನಾಯಿತ್ತು, ಎನ್ನ ಮನ ಭವಿ
ಕೂಡಲಸಂಗಮದೇವಾ.

||೨೮೫||

೨೮೬

ಲಿಂಗದಲ್ಲಿ ಕರಿಣವುಂಟೆ ? ಜಂಗಮದಲ್ಲಿ ಕುಲವುಂಟೆ ?
ಪ್ರಸಾದದಲ್ಲಿ ಆರುಚಿಯುಂಟೆ ?
ಈ ತ್ರಿವಿಧದಲ್ಲಿ ಭಾವಭೇದವನರಸುವೆನು.
ಕೂಡಲಸಂಗಮದೇವಾ, ಧಾ[ರಾ]ವಟ್ಟಲೆನ್ನ ಭಕ್ತಿ

||೨೮೬||

೨೮೭

ಲೌಕಿಕರ ಕಂಡು ಆಡುವೆ, ಹಾಡುವೆ.
 ತಾರ್ಕಿಕರ ಕಂಡು ಆಡುವೆ, ಹಾಡುವೆ.
 ಸಹಜಗುಣವೆನ್ನಲಿಲ್ಲಯ್ಯಾ, ನಿಜಭಕ್ತಿಯೆನಗಿಲ್ಲ, ತಂದೆ.
 ಏಕೋಭಾವ ಎನಗುಳ್ಳಡೆ, ಏಕೆ ನೀ ಕರುಣಿಸೆ
 ಕೂಡಲಸಂಗಮದೇವಾ.

||೨೮೭||

೨೮೮

ಓತಿ ಬೇಲಿವರಿವಂತೆ ಎನ್ನ ಮನವಯ್ಯಾ,
 ಹೊತ್ತಿಗೊಂದು ಪರಿನಪ್ಪ ಗೋಸುಂಬೆಯಂತೆನ್ನ ಮನವು,
 ಬಾವುಲ ಬಾಳುವೆಯಂತೆನ್ನ ಮನವು.
 ನಡುವಿರುಳಿದ್ದ ಕುರುಡಂಗೆ ಅಗುಸೆಯಲ್ಲಿ ಬೆಳಗಾದಂತೆ
 ನಾನಿಲ್ಲದ ಭಕ್ತಿಯ ಬಯಸಿದಡುಂಟೆ
 ಕೂಡಲಸಂಗಮದೇವಾ ?

||೨೮೮||

೨೮೯

ಸತ್ಯಸಂಬಂಧ ಸಯವಾದ ಭೃತ್ಯಾಚಾರವೆನಗಿಲ್ಲವಯ್ಯಾ.
 ಅನುದಿನ ನಿಮ್ಮ ನೆನೆಯಲು ಭಕ್ತಿಯಿಲ್ಲವಯ್ಯಾ ಎನಗೆ.
 ಕೂಡಲಸಂಗಮದೇವಾ,
 ಕರುಣೆ, ಕೃಪೆಯ ಮಾಡಯ್ಯಾ.

||೨೮೯||

೨೯೦

ಶಬ್ದಸಂಭಾಷಣೆಯ ನುಡಿಯ ವರ್ತಿಸಿ ನುಡಿವೆ,
 ತೊಡಹದ ಕೆಲಸದ ಬಣ್ಣದಂತೆ
 ಕಡಿಹಕ್ಕೆ ಒರೆಗೆ ಬಾರದು, ನೋಡಾ.
 ಎನ್ನ ಮನದಲೊಂದು, ಹೃದಯದಲೊಂದು,
 ವಚನದಲೊಂದು ನೋಡಾ.
 ಕೂಡಲಸಂಗಮದೇವಾ,
 ಆನು ಭಕ್ತನೆಂಬ ಹುಸಿಯ ಮಸಕವನೇನ ಬಣ್ಣಿಸುವೆನಯ್ಯಾ ?

||೨೯೦||

೨೯೦

ಹಾಲ ತೋರೆಗೆ ಬೆಲ್ಲದ ಕೆಸರು, ಸಕ್ಕರೆಯ ಮಳಲು,
ತವರಾಜದ ನೋರೆ ತೆರೆಯಂತೆ ಆದ್ಯರ ವಚನವಿರಲು,
ಬೇರೆ ಬಾವಿಯ ತೋಡಿ ಉಪ್ಪನೀರನುಂಬವನ ವಿಧಿಯಂತೆ
ಆಯಿತ್ತೆನ್ನ ಮತಿ, ಕೂಡಲಸಂಗಮದೇವಾ.

||೨೯೦||

೨೯೧

ಜನ್ಮ ಹೊಲ್ಲಿಂಭೆನೆ, ಜನ್ಮವ ಬಿಡಲಹೆನು.
ಭಕ್ತರೊಲವ ಪಡೆವೆನೆ, ಭಕ್ತಿಯ ಪಥವನರಿವೆನು.
ಲಿಂಗವೆಂದು ಬಲ್ಲೆನೆ, ಜಂಗಮವೆಂದು ಕಾಬೆನು.
ನಿಚ್ಚ ನಿಚ್ಚ ಶಿವರಾತ್ರಿಯ ಮಾಡಬಲ್ಲೆನೆ, ಕೈಲಾಸವ ಕಾಣಬಲ್ಲೆನು.
ಎನ್ನಲ್ಲಿ ನಡೆಯಿಲ್ಲಾಗಿ, ನಾನು ಭಕ್ತನೆಂತಹೆನಯ್ಯಾ,
ಕೂಡಲಸಂಗಮದೇವಾ ?

||೨೯೧||

೨೯೨

ಉಡುವಿನ ಭಾವದಲ್ಲಿ ಹಡೆದರೆಮ್ಮವರು,
ಊಸರವಳ್ಳಿಯಂತೆ ಎನ್ನ ಇರವು,
ಬಾವುಲ ಬಾಳುವೆಯ ತರನಂತೆ !
ಹೊತ್ತಾರೆ ಎದ್ದ ಕುರುಡಂಗೆ
ಆಗುಸೆಯಲ್ಲಿ ಅಸ್ತಮಾನದಂತೆ-
ಆನು ಭಕ್ತಿಯ ಬಯಸಿದಡಹುದೆ
ಕೂಡಲಸಂಗಮದೇವಾ ?

||೨೯೨||

೨೯೩

ಬಸುರ ಬಾಳುವೆಗೆ,
ನಿಮ್ಮಲ್ಲಿ ಮಸಿಯ ಹೂಸಿ ನೇರಿಲಹಣ್ಣ ಮಾರುವಂತೆ,
ಕಾಲ ಸಾಲ ದಾರಿದ್ರ್ಯಕ್ಕಂಜಿ ನಿಮ್ಮ ಮರೆಹೊಕ್ಕೆನಯ್ಯಾ.
ಅವುದ ಹುಸಿಯೆಂಬೆ ? ಅವುದ ಕಿರಿದೆಂಬೆ ?
ಇದ ನೀನೆ ಬಲ್ಲೆಯಯ್ಯಾ,
ಕೂಡಲಸಂಗಮದೇವಾ, ನಾನು ಉದರಪೋಷಕನಯ್ಯಾ.

||೨೯೩||

೨೯೫

ಮೂಗ ಕಂಡ ಕನಸಿನಂತಾಯಿತೆನ್ನ ಭಕ್ತಿ;
ಗುಣವ ಹೇಳಬಾರದಾರಿಗೆಯೂ, ಕೇಳಲೆಂತೂ ಬಾರದು.
ಎನ್ನ ಹೇಗತನವ ಮಾಡಿಸು, ಕೂಡಲಸಂಗಮದೇವಾ.

||೨೯೫||

೨೯೬

ಕಾಣೆಯ ಲೋಭ ಕೋಟಿಯ ಲಾಭವ ಕೆಡಿಸಿದುದ ನಾನರಿಯೆನಯ್ಯಾ.
ಭಕ್ತಿಯ ಕುಳವನರಿಯದೆ ಮತಿಗೆಟ್ಟ ಪರಿಯ ನಾನರಿಯೆನಯ್ಯಾ.
ಕೂಡಲಸಂಗನ ಶರಣರ ಸಂಗದಿಂದ ಅರಿದಡೆ
ನಾನು ಬದುಕುವೆನಯ್ಯಾ.

||೨೯೬||

೨೯೭

ಏನನೋದಿ, ಏನ ಕೇಳಿ, ಏನ ಮಾಡಿಯೂ ಫಲವೇನು,
ನಿಮ್ಮವರೊಲಿಯದನ್ನಕ್ಕ ?
ಶಿವ ಶಿವ, ಮಹಾದೇವಾ,
ಬಾಳಿಲ್ಲದವಳ ಓಲೆಯಂತಾಯಿತ್ತೆನಗೆ,
ಕೂಡಲಸಂಗಮದೇವಾ.

||೨೯೭||

೨೯೮

ಮುನ್ನೂರರುವತ್ತು ದಿನ ಶ್ರವವ ಮಾಡಿ,
ಕಳನೇರಿ ಕೈಮರೆದಂತಾಯಿತ್ತೆನ್ನ ಭಕ್ತಿ.
ಎನಿಸು ಕಾಲ ಲಿಂಗಾರ್ಚನೆಯ ಮಾಡಿ,
ಏವೆನಯ್ಯಾ ಮನಧಲ್ಲಿ ದೃಢವಿಲ್ಲದನ್ನಕ್ಕ ?
ಕೊಡನ ತುಂಬಿದ ಹಾಲ ಕೆಡಹಿ,
ಉಡುಗಲೆನ್ನಳವೆ, ಕೂಡಲಸಂಗಮದೇವಾ ?

||೨೯೮||

೨೯೯

ಶಬ್ದಸುಖಕ್ಕೆ ಮಚ್ಚಿ, ಮಾತಿಗೆ ಮಾತನೆ ಕೊಟ್ಟು, ಕೆಟ್ಟೆನಯ್ಯಾ !
ಅನುಭಾವದ ಅಕ್ಕವೆಯಾಗದೆ, ಬಿಬ್ಬನೆ ಬಿರಿದೆನಯ್ಯಾ !
ಅಮೃತದ ಕೊಡನ ತುಂಬಿ, ಒಡೆಯ ಹೊಯ್ದು, ಅರಸಲುಂಟೇ ?
ಸ್ವಾಮಿಭೃತ್ಯಸಂಬಂಧವೇ ಎನ್ನ ಭಕ್ತಿ,
ಪ್ರತ್ಯುತ್ತರ ನಾಯಕನರಕ ಕೂಡಲಸಂಗಮದೇವಾ.

||೨೯೯||

೨೦೦

ಅಂಕವೋಡಿದಡೆ ತೆತ್ತಿಗಂಗೆ ಭಂಗವಯ್ಯಾ,
 ಕಾದಿ ಗೆಲಿಸಯ್ಯಾ ಎನ್ನನು.
 ಕಾದಿ ಗೆಲಿಸಯ್ಯಾ ಕೂಡಲಸಂಗಮದೇವಯ್ಯಾ,
 ಎನ್ನ ತನು ಮನ ಧನದಲ್ಲಿ ವಂಚನೆಯಿಲ್ಲದೆ.

||೨೦೦||

೨೦೧

ಹೇಡಿ ಬಿರಿದ ಕಟ್ಟಿದಂತೆ ಆಯಿತೆನ್ನ ವೇಷ:
 ಕಾದಬೇಕು, ಕಾದುವಡೆ ಮನವಿಲ್ಲ -
 ಆಗಳೆ ಹೋಯಿತ್ತು ಬಿರಿದು,
 ಹಗರಣ ನಗೆಗೆಡೆಯಾಯಿತ್ತು.
 ಮಾರಂಕ ಜಂಗಮ ಮನೆಗೆ ಬಂದಡೆ
 ಕಾಣದಂತಡ್ಡ ಮುಸುಡಿಟ್ಟಡೆ
 ಕೂಡಲಸಂಗಮದೇವ ಜಾಣ, ಹಲುದೋರೆ ಮೂಗ ಕೊಯ್ವ.

||೨೦೧||

೨೦೨

ಅಚ್ಚ ಶರಣರು ನಿಮ್ಮ ನಿಚ್ಚ ನೆನೆವರು,
 ಬಚ್ಚ ಬರಿಯ ಮಾತನಾಡುವೆನು.
 ಒಪ್ಪಚ್ಚಿ ಅರೆಭಕ್ತಿ, ನೆನೆಯಲೀಯದು ನಿಮ್ಮ.
 ಮೆಚ್ಚರು ನಿಮ್ಮವರು ಎನ್ನನು ಕೂಡಲಸಂಗಮದೇವಾ.

||೨೦೨||

೨೦೩

ಆಡುವುದಳವಟ್ಟಿತ್ತು, ಹಾಡುವುದಳವಟ್ಟಿತ್ತು,
 ಅರ್ಚನೆಯಳವಟ್ಟಿತ್ತು, ಪೂಜನೆಯಳವಟ್ಟಿತ್ತು,
 ನಿತ್ಯಲಿಂಗಾರ್ಚನೆ ಮುನ್ನವೆಯವಳವಟ್ಟಿತ್ತು.
 ಕೂಡಲಸಂಗನ ಶರಣರು ಬಂದಡೆ,
 ಏಗುವುದು, ಏ ಬೆಸೆನೆಂಬುದು ಒಪ್ಪಚ್ಚಿ ಅಳವಡದು.

||೨೦೩||

೨೦೪

ಒಡೆಯರಿಗೆ ಒಡವೆಯನೊಪ್ಪಿಸಲಾರದೆ
 ಮೊರೆಯಿಡುವ ಮನವ ನಾನೇನೆಂಬೆ ?
 ನೆತ್ತಿಯಲ್ಲಿ ಆಲಗ ತಿರುಹುವಂತಪ್ಪ
 ವೇದನೆಯಹುದೆನಗೆ.

ಭಕ್ತಸ್ಥಲ

ಕೊಯ್ದ ಮೂಗಿಂಗಿ ಕನ್ನಡಿಯ ತೋರುವಂತಪ್ಪ
ವೇದನೆಯಹುದೆನಗೆ.

ಬೆಂದ ಹುಣ್ಣು ಕಂಬಿಯಲ್ಲಿ ಕೀಸುವಂತಪ್ಪ
ವೇದನೆಯಹುದೆನಗೆ.

ಕೂಡಲಸಂಗಮದೇ[ವಾ] ನೀ ಮಾಡಿ ನೋಡುವ ಹಗರಣವ
ನಾ ಮಾಡಿಹೆನೆಂದಡೆ, ಮನಕ್ಕೆ ಮನ ನಾಚದೆ ಅಯ್ಯಾ ?

||೩೦೪||

೩೦೫

ಹೊರಿಸಿಕೊಂಡು ಹೋದ ನಾಯಿ, ಮೊಲನನೇನ ಹಿಡಿವುದಯ್ಯಾ ?
ಇರಿಯದ ವೀರ, ಇಲ್ಲದ ಸೊಬಗುವ ಹೇಳುವುದೆ ನಾಚಿಕೆ.
ಆನು ಭಕ್ತನೆಂತೆಂಬೆನಯ್ಯಾ, ಕೂಡಲಸಂಗಮದೇವಾ ?

||೩೦೫||

೩೦೬

ಎನ್ನ ಭಕ್ತನೆಂದೆಂಬರು:

ಎನ್ನ ಹೊರಹಂಚಿ, ಒಳಬೊಳ್ಳೆತನವನರಿಯರಾಗಿ.

ಎನ್ನ ಮಾನಾಪಮಾನವೂ ಶರಣರಲ್ಲಿ, ಜಾತಿವಿಜಾತಿಯೂ ಶರಣರಲ್ಲಿ,
ತನುಮನಧನ[ವೂ] ಶರಣರಲ್ಲಿ.

ವಂಚನೆಯುಳ್ಳ ಡಂಭಕ ನಾನು.

ತಲೆಯೊಡೆಯಂಗಿ ಕಣ್ಣು ಬೈಚಿಡುವೆ ಕೂಡಲಸಂಗಮದೇವಾ.

||೩೦೬||

೩೦೭

ನೋಡುವರುಳ್ಳಡೆ ಮಾಡುವೆ ದೇಹಾರವ.

ಎನಗೊಂದು ನಿಜವಿಲ್ಲ, ಎನಗೊಂದು ನಿಷ್ಪತ್ತಿಯಿಲ್ಲ.

ಲಿಂಗವ ತೋರಿ ಉದರವ ಹೊರೆವ ಭಂಗಗಾರ ನಾನು,

ಕೂಡಲಸಂಗಮದೇವಾ.

||೩೦೭||

೩೦೮

ಭಕ್ತಿ ಎಳ್ಳನಿತಿಲ್ಲ, ಯುಕ್ತಿಶೂನ್ಯನಯ್ಯಾ ನಾನು.

ತನುವಂಚಕ, ಮನವಂಚಕ, ಧನವಂಚಕ ನಾನಯ್ಯಾ.

ಕೂಡಲಸಂಗಮದೇವಾ, ಒಳಲೊಟ್ಟೆ ಎನ್ನ ಮಾತು.

||೩೦೮||

೨೦೯

ತನು ನಿಮ್ಮದೆಂಬೆ, ಮನ ನಿಮ್ಮದೆಂಬೆ, ಧನ ನಿಮ್ಮದೆಂಬೆ,
ಮತ್ತೆಯೂ ವಂಚನೆ ಮಾಡದಯ್ಯಾ.
ಲಿಂಗ ಜಂಗಮವೆಂಬೆ, ಜಂಗಮ ಲಿಂಗವೆಂಬೆ,
ಮತ್ತೆಯೂ ವಂಚನೆ ಮಾಡದಯ್ಯಾ.
ಒಡಲೊಡವೆ ಹಡೆದರ್ಥ ನಿಮ್ಮದೆಂದರಿಯದೆ
ಕೆಮ್ಮನೆ ಕೆಟ್ಟೆ, ಕೂಡಲಸಂಗಮದೇವಾ.

||೨೦೯||

೨೧೦

ಊರ ಸೀರೆಗೆ ಅಸಗ ಬಡಿ ಹಡೆದಂತೆ
ಹೊನ್ನೆನ್ನದು, ಮಣ್ಣೆನ್ನದು ಎಂದು ಮರುಳಾದೆ,
ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆ,
ಕೂಡಲಸಂಗಮದೇವಾ.

||೨೧೦||

೨೧೧

ಅರ್ಥಪ್ರಾಣಾಭಿಮಾನ ನಿಮ್ಮದೆಂಬೆ,
ಮತ್ತೆಯೂ ಆಸೆ ಬಿಡದನ್ನಕ್ಕ ಭಕ್ತನೆಂತಪ್ಪೆನಯ್ಯಾ ?
ಶರಣನೆಂತೆನಿಸುವೆನಯ್ಯಾ,
ಕೂಡಲಸಂಗನ ಶರಣರ ಸಕಲರತಿಗೆ ಸಲ್ಲದನ್ನಕ್ಕ ?

||೨೧೧||

೨೧೨

ನಿಮ್ಮ ಭಕ್ತಿಯಲ್ಲಿ ಧರಧೂರನೆಂಬೆ.
ದಿಟಕ್ಕೆ ಬಂದಡೆ ಅಡ್ಡ ಮುಖವನಿಕ್ಕುವೆ-
ಗರುಡಂಗೆ ಘಟಸರ್ಪನ ತೋರುವಂತೆ !
ಶಿವಶರಣೆಂದಡೆ ಕಿವಿ ಕೇಳದಂತಿಹೆನು,
ಮನಕ್ಕೆ ಮನವೇ ಸಾಕ್ಷಿಯಯ್ಯಾ, ಕೂಡಲಸಂಗಮದೇವಾ.

||೨೧೨||

೨೧೩

ಆದ್ಯರ ವಚನ ಪರುಷವೆಂಬೆನು,
ಆ ಪರುಷವೆನಗೆಂತು ದೊರೆಕೊಂಬುದಯ್ಯಾ ?
ತನು ಮನ ಧನವ ವಿವರಿಸಿ ನುಡಿವೆ
ಸೋಂಕಿಗೆ ಸೈರಿಸಲಾರೆ.

ಹೊಲೆಯರ ಮದ್ದಳೆಯಂತೆ ನುಡಿವ ಡಂಬಕ ನಾನಯ್ಯಾ,
ಕೂಡಲಸಂಗಮದೇವಾ.

||೩೧೩||

೩೧೪

ಕಾಂಚನವೆಂಬ ನಾಯ ನಚ್ಚಿ ನಿಮ್ಮ ನಾನು ಮರೆದೆನಯ್ಯಾ.
ಕಾಂಚನಕ್ಕೆ ವೇಳೆಯಲ್ಲದ ಲಿಂಗಕ್ಕೆ ವೇಳೆ[ಯ]ಲ್ಲ.
ಹಡಿಕೆಗೆ ಮಚ್ಚಿದ ಸೊಣಗ
ಅಮೃತದ ರುಚಿಯ ಬಲ್ಲದೆ ಕೂಡಲಸಂಗಮದೇವಾ ?

||೩೧೪||

೩೧೫

ಒಲಿದ ಗಂಡನೊಮ್ಮೆ ಒಲ್ಲದಿಷ್ಟ ಕಂಡವ್ವಾ.
ತಪ್ಪೆನ್ನದು, ತಪ್ಪೆನ್ನದು !
ತನು ಮನ ಧನದಲ್ಲಿ ಮಾಟಕೂಟವೆಂದರಿಯದ
ತಪ್ಪೆನ್ನದು, ತಪ್ಪೆನ್ನದು !
ಕಡೆಯಿಲ್ಲದ ಹುಸಿ ಎನ್ನದು, ಕೂಡಲಸಂಗಮದೇವಾ.

||೩೧೫||

೩೧೬

ಕಾಣುತ್ತ ಕಡೆಗಣಿಸಿ, ಕೆಡಿಸಿ, ಅರಸುವ ಮತಿಭ್ರಷ್ಟ ನಾನು ಲಿಂಗಯ್ಯಾ.
ತನುಲೋಭ ಮನಲೋಭ ಧನಲೋಭ ಮುಂದುಗೆಡಿಸಿ ಕಾಡಿಹವೆನ್ನ.
ತನು ಮನ ಧನವ ನಿವೇದಿಸಿದವರ ಮನೆಯ ಮಗ ನಾನಯ್ಯಾ,
ಕೂಡಲಸಂಗಮದೇವಾ.

||೩೧೬||

೩೧೭

ಹಗಹದಲ್ಲಿ ಬಿದ್ದವರ ಮೇಲೆ ಒರಳ ನೂಕುವರೆ ?
ಕೋಳದ ಮೇಲೆ ಸಂಕೋಲೆಯನಿಕ್ಕುವರೆ ?
ಬೆಂದ ಹುಣ್ಣು ಕಂಬಿಯಲ್ಲಿ ಕೀಸುವರೆ ?
ಕೂಡಲಸಂಗಯ್ಯ ಕಾಡುವ ಕಾಟ
ಸಿರಿಯಾಳಂಗಲ್ಲದೆ ಸೈರಿಸಬಹುದೆ ?

||೩೧೭||

೩೧೮

ಸೋಲಬಲ್ಲರು ಅವರು, ಗೆಲಲರಿಯರಯ್ಯಾ.
ತನು ಮನ ಧನದಲ್ಲಿ ವಂಚನೆಯನರಿಯರಯ್ಯಾ, ದಾಸ ಸಿರಿಯಾಳನವರು.
ಕೂಡಲಸಂಗ ಶರಣರು ಉಪಚಾರವನರಿಯರಯ್ಯಾ.

||೩೧೮||

೨೧೯

ಮಾತಿನಲ್ಲಿ ಶೋತ್ರಸುಖವ ನುಡಿಯಬಹುದಲ್ಲದೆ
ಮಾಡುವ ಸತ್ಕ್ರಿಯೆಯಿಂದ ಭಕ್ತನೆನಿಸಲು ಬಾರದು.
ಅರ್ಥಪ್ರಾಣಾಭಿಮಾನವಾರಿಗೆಯೂ ಸಮನಿಸದು,
ಲಿಂಗಮುಖದಲುದಯವಾದ ಶರಣಂಗಲ್ಲದೆ ಆಯ್ಯಾ.
ಕೂಡಲಸಂಗನ ಶರಣರ ಭಕ್ತಿಭಂಡಾರವು
ಎನಗೆಂತು ಸಾಧ್ಯವಪ್ಪುದು ? ಹೇಳಿನ್ನ ತಂದೆ.

||೨೧೯||

೨೨೦

ಬಾಣ ಮಯೂರನಂತೆ ಬಣ್ಣಸಬಲ್ಲೆನೆ ?
ಸಿರಿಯಾಳನಂತೆ ಊಣಲಿಕ್ಕಬಲ್ಲೆನೆ ?
ದಾಸಿಮಯ್ಯನಂತೆ ಉಡಕೊಡಬಲ್ಲೆನೆ ?
ಉಂಡು ಉಟ್ಟು, ಕೊಟ್ಟಡೆ ಮುಯ್ಯಿಗೆ ಮುಯ್ಯೆನಿಸಿತ್ತು,
ಎನಗೆ ಕೊಟ್ಟಡೆ ಧರ್ಮವೆನಿಸಿತ್ತು,
ಕೂಡಲಸಂಗಮದೇವಾ.

||೨೨೦||

೨೨೧

ದಾಸಿದೇವ ತನ್ನ ವಸ್ತ್ರವನಿತ್ತು ತವನಿಧಿಯ ಪ್ರಸಾದವ ಪಡೆದ.
ಸಿರಿಯಾಳ ತನ್ನ ಮಗನನಿತ್ತು ಪ್ರಾಣಪ್ರಸಾದವ ಪಡೆದ.
ಬಲ್ಲಾಳದೇವ ತನ್ನ ವಧುವನಿತ್ತು ಸಮತೆಪ್ರಸಾದವ ಪಡೆದ.
ಇವರೆಲ್ಲರೂ ತಮತಮಗೆ ಮಾಡಿ ಹಡೆದರು ಸಮ್ಯಕ್‌ಪದವಿಯನು.
ನಾನೇನನೂ ಅರಿಯದ ಭಕ್ತಿಯ ಬಡವಂಗೆ ಕರುಣಿಸು
ಕೂಡಲಸಂಗಮದೇವಾ.

||೨೨೧||

೨೨೨

ತ್ರಿವಿಧ ತ್ರಿವಿಧದಲ್ಲಿ ತಪ್ಪಿದ ತಪ್ಪುಕ ನಾನಯ್ಯಾ,
ಒಮ್ಮಿಗೆ ಕರುಣಿಸಯ್ಯಾ.
ಇದನರಿದು ಇನ್ನು ತಪ್ಪಿದೆನಾದಡೆ
ನೀವು ಮಾಡಿತ್ತೆ ಸಲುವುದು, ಕೂಡಲಸಂಗಮದೇವಾ.

||೨೨೨||

೩೨೩

ಎನ್ನ ತಪ್ಪು ಅನಂತಕೋಟಿ, ನಿಮ್ಮ ಸೈರಣೆಗೆ ಲೆಕ್ಕವಿಲ್ಲ,
ಇನ್ನು ತಪ್ಪಿದನಾದಡೆ ನಿಮ್ಮ ಪಾದವೆ ದಿಬ್ಬ.
ಕೂಡಲಸಂಗಮದೇವಯ್ಯಾ,
ನಿಮ್ಮ ಪ್ರಮಥರ ಮುಂದೆ ಕಿನ್ನರ ಬೊಮ್ಮಣ್ಣ ಸಾಕ್ಷಿ.

||೩೨೩||

೩೨೪

ಅಡಿಗಡಿಗೆ ಎನ್ನ ಮನವ ಜಡಿದು ನೋಡದಿರಯ್ಯಾ.
ಬಡವನೆಂದೆನ್ನ ಕಾಡದಿರಯ್ಯಾ.
ಎನಗೆ ಒಡೆಯರುಂಟು ಕೂಡಲಸಂಗನ ಶರಣರು.

||೩೨೪||

೩೨೫

ಭಕ್ತಿವಿಶೇಷವ ಮಾಡುವಡೆ ಹತ್ತು ಬೆರಳುಂಟು,
ಹಾಸಿ ದುಡಿವಡೆ ತನಗುಂಟು, ತನ್ನ ಪ್ರಮಥರಿಗುಂಟು.
ಮಾರಿತಂದೆಗಳಂತೆ ಎನಗೇಕಹುದಯ್ಯಾ ?
ರತ್ನದ ಸಂಕಲೆಯನಿಕ್ಕಿ ಕಾಡಿಹ ಕೂಡಲಸಂಗಮದೇವ,
ಶಿವಧೋ ಶಿವಧೋ !

||೩೨೫||

೩೨೬

ಮನೆ ನೋಡಾ ಬಡವರು : ಮನ ನೋಡಾ ಘನ.
ಸೋಂಕಿನಲ್ಲಿ ಶುಚಿ : ಸರ್ವಾಂಗ ಕಲಿಗಳು.
ಪಸರಕ್ಕನುವಿಲ್ಲ : ಬಂದ ತತ್ಕಾಲಕೆ ಉಂಟು,
ಕೂಡಲಸಂಗನ ಶರಣರು ಸ್ವತಂತ್ರಧೀರರು.

||೩೨೬||

೩೨೭

ತತ್ವವನರಿದೆಹನೆಂದು ಮೃತ್ಯುವ ಕರೆಕೊಂಡೆನಯ್ಯಾ.
ನಾನೆತ್ತ ಬಲ್ಲೆ ನಿಮ್ಮ ಶರಣರಂತುವನು ?
ನಾನೆತ್ತ ಬಲ್ಲೆ ನಿಮ್ಮ ಪ್ರಮಥರಂತುವನು ?
ಸರ್ವಾಪರಾಧಿ ನಾನು.
ಎನ್ನ ಮನದ ಕೊನೆಯ ಸೂತಕ ಹಿಂಗದು,
ಕೂಡಲಸಂಗಮದೇವಾ.

||೩೨೭||

೨೨೮

ಆ ಮಿಹಿಲಾಳು ಭೋಜ ದೇವುಲಾಳು.

ಆನು ಸೂಳೆ, ನಮ್ಮಕ್ಕ ಸೂಳೆ.

ಬೆಳ್ಳಿಗೆಯಾವಿನ ಕರುವೆಂದಡೆ ಬಳ್ಳವಾಲ ಕರೆವುದೆ ?

ಕೂಡಲಸಂಗನ ಶರಣರ ಮುಂದೆ ನಾನು ಕಾದಿಹೆ, ಬಾ ಬಿಸಿಲೆ.

||೨೨೮||

೨೨೯

ಆನೆಯೂ ಆ ದಾರಿಯಲ್ಲಿ ಹೋಯಿತ್ತೆಂದಡೆ,

ಆಡೂ ಆ ದಾರಿಯಲ್ಲಿ ಹೋಯಿತ್ತೆನ್ನಬಹುದೆ ?

ಸಂಗನ ಶರಣರಿಗೆ ಆನು ಸರಿಯೆಂದು ಗಳಹಲಿಬಹುದೆ ?

ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೆ

ಹೇಳಾ, ಕೂಡಲಸಂಗಮದೇವಾ ?

||೨೨೯||

೨೩೦

ಆ ಕರಿಯಾಕೃತಿಯ ಸೂಕರನ ಹೋಲಿಸಿದಡೆ

ಆ ಕರಿಯಾಗಲರಿವುದೆ ?

ಭೂನಾಗನಾಕೃತಿಯನು ವ್ಯಾಳೇಶನ ಹೋಲಿಸಿದಡೆ

ವ್ಯಾಳೇಶನಾಗಲರಿವುದೆ ?

ನಾನು ಭಕ್ತನಾದಡೇನಯ್ಯಾ,

ನಮ್ಮ ಕೂಡಲಸಂಗಮದೇವನ ಸದ್ಭಕ್ತರ ಹೋಲಲರಿವೆನೆ ?

||೨೩೦||

೨೩೧

ಮೋಟನ ಮೌಳಿ, ಮೂಕೊರತಿಯ ಶೃಂಗಾರ,

ಬೇಟ ಕುರುಡಂಗೆ ನಗೆಗೆಡೆಯಾಯಿತ್ತು.

ನಮ್ಮ ಕೂಡಲಸಂಗನ ಶರಣರ ಮುಂದೆ

ನಾನು ಭಕ್ತನೆಂಬ ನಾಚಿಕ್ಕೆ ಸಾಲದೆ ?

||೨೩೧||

೨೩೨

ಮೂಗಿಲ್ಲದ ಮುಖಕ್ಕೆ ಶೃಂಗಾರವೆ ?

ವಿಕ್ಯತವೇಷಧಾರಿಯಾನು, ಭಂಡನು ! ಲಜ್ಜೆಭಂಡನು !

ಕೂಡಲಸಂಗನ ಶರಣರಲ್ಲಿ

ಹಾವ ತೋರಿ ಹವಿಯ ಬೇಡುವಂತೆ.

||೨೩೨||

೩೩೩

ಮಾವಿನಕಾಯೊಳಗೆ ಒಂದು ಎಕ್ಕೆಯ ಕಾಯಿ ನಾನಯ್ಯಾ.
ಆನು ಭಕ್ತನೆಂತೆಂಬೆ ನಿಮ್ಮ ಶರಣರ ಮುಂದೆ ನಾಚಿಕೆಯಿಲ್ಲದೆ ?
ಕೂಡಲಸಂಗನ ಶರಣರ ಮುಂದೆ ನಾನೆಂತು ಭಕ್ತನಪ್ಪೆನಯ್ಯಾ ?

||೩೩೩||

೩೩೪

ಮರದ ನೆಳಲಿದ್ದು ತನ್ನ ನೆಳಲನರಸಬಹುದೆ ?
ನಿಮ್ಮ ಶರಣರ ಮುಂದೆ ನಾನೇತರ ಭಕ್ತನಯ್ಯಾ ?
ನಿಮ್ಮ ಶರಣರ ಮುಂದೆ ನಾನೇತರ ಯುಕ್ತನಯ್ಯಾ ?
ಆನು ಭಕ್ತನೆಂಬ ನುಡಿ ಸುಡದೆ, ಕೂಡಲಸಂಗಮದೇವಾ ?

||೩೩೪||

೩೩೫

ಎನ್ನಿಂದ ಕಿರಿಯರಿಲ್ಲ, ಶಿವಭಕ್ತರಿಂದ ಹಿರಿಯರಿಲ್ಲ.
ನಿಮ್ಮ ಪಾದ ಸಾಕ್ಷಿ, ಎನ್ನ ಮನ ಸಾಕ್ಷಿ.
ಕೂಡಲಸಂಗಮದೇವಾ, ಎನಗಿದೇ ದಿಬ್ಬ.

||೩೩೫||

೩೩೬

ಆನು ಭಕ್ತನಲ್ಲಯ್ಯಾ, ಆನು ವೇಷಧಾರಿಯಯ್ಯಾ.
ಕಾಟುಗ, ಕೇತುಗ, ಪೋಲುಗ ಎಂಬುದು ಎನ್ನ ಹೆಸರು.
ಕೂಡಲಸಂಗಮದೇವಾ ನಿಮ್ಮ ಶರಣರ ಮನೆಯ ಮಗ ನಾನಯ್ಯಾ.

||೩೩೬||

೩೩೭

ಡಂಬೂ ಡಳುಹೂ ಎನ್ನದಯ್ಯಾ, ಡಂಬಕನೆಂಬವ ನಾನಯ್ಯಾ.
ನಿಮ್ಮ ನಂಬಿದ ಶರಣರ [ನಂಬದ] ಡಿಂಗರಿಗ ನಾನು,
ಕೂಡಲಸಂಗಮದೇವಾ.

||೩೩೭||

೩೩೮

ಚೆನ್ನ ಚೇರಮನ ಬಂಟ ನಾನಯ್ಯಾ,
ಎನ್ನ ಚಾಗುಬೊಲ್ಲನ ಕಾವ ಗೋವನೆಂಬರು.
ಕೂಡಲಸಂಗನ ಶರಣರೊಡೆಯರಾಗಿ
ತಮ್ಮ ತೊತ್ತಿನ ಮಗನೆಂದು ಒಲಿದಂತೆ ನುಡಿವರು.

||೩೩೮||

೩೩೯

ಕಾಲಲೊದೆದು ಬಡಿದು ಜಡಿವರಯ್ಯಾ, ಭಕ್ತಿಯೆಯ್ದೆಂದೆನ್ನ.
 ಜರೆವರಯ್ಯಾ, ನುಡಿವರಯ್ಯಾ,
 ಕೂಡಲಸಂಗನ ಶರಣರೊಡೆಯರಾಗಿ.

||೩೩೯||

೩೪೦

ನಡೆವರಯ್ಯಾ ಒಡೆಯರು ತನು-ಮನ-ಧನದ ಮೇಲೆ,
 ನುಡಿವರಯ್ಯಾ ಒಂದು ನಿಮಿಷ ಬಾರದಿದ್ಡೆ,
 ಜರೆವರಯ್ಯಾ ಒಡೆಯರು ಮನಬಂದ ಪರಿಯಲು.
 ಶಿವಾ ಶಿವಾ! ಅಣೆವರಯ್ಯಾ ಮಂಡೆಯನೂರಿ.
 ಪ್ರಾಣದ ಒಡೆಯರಯ್ಯಾ,
 ಕೂಡಲಸಂಗಮದೇವಾ, ನಿಮ್ಮ ಶರಣರು.

||೩೪೦||

೩೪೧

ಅರ್ಥ ಪ್ರಾಣ ಅಭಿಮಾನಕ್ಕೆ ಒಡೆಯರು ಸದ್‌ಭಕ್ತರಲ್ಲದೆ
 ಎನಗಾರೂ ಇಲ್ಲಯ್ಯಾ.
 'ಭೃತ್ಯಾಪರಾಧಃ ಸ್ವಾಮಿನೋ ದಂಡಃ'
 ಕೂಡಲಸಂಗಮದೇವಾ, ನೀವೇ ಪ್ರಮಾಣು.

||೩೪೧||

೩೪೨

ಅರ್ಚಿಸಲರಿಯೆ, ಪೂಜಿಸಲರಿಯೆ,
 ನಿಚ್ಚ ಶಿವರಾತ್ರಿಯ ನಾ ಮಾಡಲರಿಯೆ.
 ಕಪ್ಪಡಿವೇಷದಿಂದಾನು ಬಂದಾಡುವೆ, ಕಪ್ಪಡಿವೇಷದಿಂದ.
 ಈಶ ನಾ ನಿಮ್ಮ ದಾಸರ ದಾಸಿಯ ದಾಸನಯ್ಯಾ,
 ನಿಮ್ಮ ವೇಷಧಾರಿಯ ಮನೆಯ ಪಂಗುಳ ನಾನಯ್ಯಾ,
 ಕೂಡಲಸಂಗಮದೇವಾ
 ನಿಮ್ಮ ಲಾಂಛನ ಧರಿಸಿಪ್ಪ ಉದರಪೋಷಕ ನಾನಯ್ಯಾ.

||೩೪೨||

೩೪೩

ಅಪ್ಪನು ಡೋಹರ ಕಕ್ಕಯ್ಯನಾಗಿ,
 ಮುತ್ತಯ್ಯ ಚೆನ್ನಯ್ಯನಾದರೆ ಅನು ಬದುಕೆನೆ ?
 ಮತ್ತಾ ಶ್ವಪಚಯ್ಯನ ಸನ್ನಿಧಿಯಿಂದ

ಭಕ್ತಿಯ ಸದ್‌ಗುಣವ ನಾನು ಅರಿವೆನಯ್ಯಾ.
 ಕಷ್ಟಜಾತಿ ಜನ್ಮದಲಿ ಜನಿಯಿಸಿದೆ ಎನ್ನ,
 ಎನಗಿದು ವಿಧಿಯೆ ಕೂಡಲಸಂಗಮದೇವಾ ?

||೩೪೩||

೩೪೪

ಉತ್ತಮಕುಲದಲ್ಲಿ ಹುಟ್ಟಿದನೆಂಬ
 ಕಷ್ಟತನದ ಹೊರೆಯ ಹೊರಿಸದಿರಯ್ಯಾ,
 ಕಕ್ಕಯ್ಯನೊಕ್ಕುದನಿಕ್ಕ ನೋಡಯ್ಯಾ,
 ದಾಸಯ್ಯಾ ಶಿವದಾನವನೆರೆಯ ನೋಡಯ್ಯಾ,
 ಮನ್ನಣೆಯ ಚೆನ್ನಯ್ಯನೆನ್ನವ ಮನ್ನಿಸ.
 ಉನ್ನತ ಮಹಿಮ,
 ಕೂಡಲಸಂಗಮದೇವಾ, ಶಿವಧೋ ಶಿವಧೋ !

||೩೪೪||

೩೪೫

ಸೆಟ್ಟಿಯೆಂದೆನೆ ಸಿರಿಯಾಳನ ?
 ಮಡಿವಾಳನೆಂಬೆನೆ ಮಾಚಯ್ಯನ ?
 ಡೋಹರನೆಂಬೆನೆ ಕಕ್ಕಯ್ಯನ ?
 ಮಾದಾರನೆಂಬೆನೆ ಚೆನ್ನಯ್ಯನ ?
 ಆನು ಹಾರುವನೆಂದಡೆ ಕೂಡಲಸಂಗಯ್ಯ ನಗುವನಯ್ಯಾ.

||೩೪೫||

೩೪೬

ಚೆನ್ನಯ್ಯನ ಮನೆಯ ದಾಸನ ಮಗನು,
 ಕಕ್ಕಯ್ಯನ ಮನೆಯ ದಾಸಿಯ ಮಗಳು,
 ಇವರಿಬ್ಬರು ಹೊಲದಲು ಬೆರಣಿಗೆ ಹೋಗಿ, ಸಂಗವ ಮಾಡಿದರು.
 ಇವರಿಬ್ಬರಿಗೆ ಹುಟ್ಟಿದ ಮಗ ನಾನು,
 ಕೂಡಲಸಂಗಮದೇವ ಸಾಕ್ಷಿಯಾಗಿ.

||೩೪೬||

೩೪೭

ಸೂಳೆಗೆ ಹುಟ್ಟಿದ ಕೂಸಿನಂತೆ
 ಆರನಾದಡೆಯೂ 'ಅಯ್ಯಾ, ಅಯ್ಯಾ' ಎನಲಾರೆ.
 ಚೆನ್ನಯ್ಯನೆಮ್ಮಯ್ಯನು. ಚೆನ್ನಯ್ಯನ ಮಗ ನಾನು.

ಕೂಡಲಸಂಗನ ಮಹಾಮನೆಯಲಿ
ಧರ್ಮಸಂತಾನಿ ಭಂಡಾರಿ ಬಸವಣ್ಣನು.

||೩೪೭||

೩೪೮

ಹರನು ಮೂಲಿಗನಾಗಿ, ಪುರಾತರೊಳಗಾಗಿ,
ಬಳಿ ಬಳಿಯಲು ಬಂದ ಮಾದಾರನ ಮಗ ನಾನಯ್ಯಾ.
ಕಳೆದ ಹೊಲೆಯನೆಮ್ಮಯ್ಯ, ಜಾತಿಸೂತಕ.
ಮಾದಾರನ ಮಗ ನಾನಯ್ಯಾ.
ಪನ್ನಗಭೂಷಣ ಕೂಡಲಸಂಗಯ್ಯಾ,
ಚೆನ್ನಯ್ಯನೆನ್ನ ಮುತ್ತಯ್ಯನಜ್ಜನಪ್ಪನಯ್ಯಾ.

||೩೪೮||

೩೪೯

ಅಪ್ಪನು ನಮ್ಮ ಮಾದಾರ ಚೆನ್ನಯ್ಯ,
ಬೊಪ್ಪನು ನಮ್ಮ ಡೋಹರ ಕಕ್ಕಯ್ಯ,
ಚಿಕ್ಕಯ್ಯನೆಮ್ಮಯ್ಯ ಕಾಣಯ್ಯ,
ಅಣ್ಣನು ನಮ್ಮ ಕಿನ್ನರ ಬೊಮ್ಮಯ್ಯ,
ಎನ್ನನೇತಕ್ಕರಿಯಿರಿ, ಕೂಡಲಸಂಗಯ್ಯಾ ?

||೩೪೯||

೩೫೦

ಭಕ್ತಿಯಿಲ್ಲದ ಬಡವ ನಾನಯ್ಯಾ:
ಕಕ್ಕಯ್ಯನ ಮನೆಯಲ್ಲೂ ಬೇಡಿದೆ,
ಚೆನ್ನಯ್ಯನ ಮನೆಯಲ್ಲೂ ಬೇಡಿದೆ,
ದಾಸಯ್ಯನ ಮನೆಯಲ್ಲೂ ಬೇಡಿದೆ.
ಎಲ್ಲಾ ಪುರಾತರು ನೆರೆದು ಭಕ್ತಿಭಿಕ್ಷವನಿಕ್ಕಿದಡೆ
ಎನ್ನ ಪಾತ್ರೈ ತುಂಬಿತ್ತು, ಕೂಡಲಸಂಗಮದೇವಾ.

||೩೫೦||

೩೫೧

ಹಿರಿಯಯ್ಯ ಶ್ವಪಚಯ್ಯ,
ಕಿರಿಯಯ್ಯ ಡೋಹರ ಕಕ್ಕಯ್ಯ,
ಅಯ್ಯಗಳಯ್ಯ ನಮ್ಮ ಮಾದಾರ ಚೆನ್ನಯ್ಯ.
ಕೂಡಲಸಂಗಮದೇವಾ,
ನಿಮ್ಮ ಶರಣರು ಎನ್ನ ಸಲಹುವರಾಗಿ.

||೩೫೧||

೩೫೨

ಎಮ್ಮ ತಾಯಿ ನಿಂಬಿಯವ್ವೆ ನೀರಸೆರೆದುಂಬಳು,
 ಎಮ್ಮಯ್ಯ ಚೆನ್ನಯ್ಯ ರಾಯಕಂಪಣವ ಹೇರುವ.
 ಎಮಗೆ ಆರೂ ಇಲ್ಲವೆಂಬಿರಿ,
 ಎಮ್ಮಕ್ಕ ಕಂಚಿಯಲ್ಲಿ ಬಾಣಸವ ಮಾಡುವಳು.
 ಎಮಗೆ ಆರೂ ಇಲ್ಲವೆಂಬಿರಿ,
 ಎಮ್ಮ ಅಜ್ಜರ ಅಜ್ಜರು ಹಡೆದ ಭಕ್ತಿಯ ನಿಮ್ಮ ಕೈಯಲು ಕೊಂಬೆ,
 ಕೂಡಲಸಂಗಮದೇವಾ.

||೩೫೨||

೩೫೩

ಎನಗಾರೂ ಇಲ್ಲ, ಎನಗಾರೂ ಇಲ್ಲವೆಂಬರು.
 ಬಾಣನವ ನಾನು, ಮಯೂರನವ ನಾನು,
 ಕಾಳಿದಾಸನವ ನಾನು.
 ಕಕ್ಕಯ್ಯ ಹಿರಿಯಯ್ಯ, ಚಿಕ್ಕಯ್ಯ ಚೆನ್ನಯ್ಯ
 ಎತ್ತಿ ಮುದ್ದಾಡಿಸಿದರೆನ್ನ, ಕೂಡಲಸಂಗಯ್ಯಾ.

||೩೫೩||

೩೫೪

ಅಯ್ಯಾ, ನಿಮ್ಮ ವಂಶವಳಿಯಲು ಒಬ್ಬ ತೊತ್ತಿನ ಮಗ ಹುಟ್ಟಿದ.
 ಆತನ ತೊತ್ತಿನ ಮಗ ನಾನಯ್ಯಾ,
 ಬಳಿದೊತ್ತು, ಬಳಗದೊತ್ತು, ವಂಶದೊತ್ತು ನಾನಯ್ಯಾ.
 ಕೂಡಲಸಂಗಮದೇವಯ್ಯಾ,
 ನಿಮ್ಮ ಒಡತನಕ್ಕೆ ಕೇಡಿಲ್ಲವಾಗಿ, ಎನ್ನ ತೊತ್ತುತನಕ್ಕೆ ಕೇಡಿಲ್ಲ.

||೩೫೪||

೩೫೫

ಕೈಯ ಬೋಹರಿಗೆ, ಮಂಡೆಯ ಮೇಲೆ ಸಿಂಬೆ,
 ಸಿಂಬಕನ ಮನೆಯ ಮಗ ನಾನಯ್ಯಾ.
 ಕೂಡಲಸಂಗಮದೇವರ ಮಂಚದ ಕೋಡೇರಿ ಬಂದ
 ತೊತ್ತಿನ ಮಗ ನಾನಯ್ಯಾ.

||೩೫೫||

೩೫೬

ಅರಸರ ಮನೆಯಲ್ಲಿ ಅರಸಿಯಾಗಿಪ್ಪುದರಿಂದ,
 ಭಕ್ತರ ಮನೆಯ ತೊತ್ತಾಗಿಪ್ಪುದು ಕರ ಲೇಸಯ್ಯಾ.

'ತಾರೌ ಅಗ್ಧವಣಿ, ನೀಡೌ ಪತ್ರೆಯ,
ಲಿಂಗಕ್ಕೆ ಬೋನವ ಹಿಡಿಯಸೌ' ಎಂಬರು.

'ಕೂಡಲಸಂಗನ ಮಹಾಮನೆಯಲ್ಲು
ಒಕ್ಕುದನುಣ್ಣೌ ತೊತ್ತೇ' ಎಂಬರು.

||೩೫೬||

೩೫೭

ಆನು ನಿಮ್ಮ ಶರಣರಿಗೆ, ಮಂಡೆಯ ಬೋಳಿಸಿಕೊಂಡು
ಗಂಡುದೊತ್ತಾದೆನಯ್ಯಾ.

ಕೂಡಲಸಂಗಮದೇವಯ್ಯಾ, ನಿಮ್ಮ ಶರಣರಿಗೆ.

||೩೫೭||

೩೫೮

ಅನುದಿನ ಮನಮುಟ್ಟಿ ಧನ್ಯನಯ್ಯಾ, ದಮ್ಮಯ್ಯಾ! ದಮ್ಮಯ್ಯಾ!
ನಿಮ್ಮ ಧರ್ಮದ ಕವಿಲೆಯಾನಯ್ಯಾ.

ಕೂಡಲಸಂಗಮದೇವಯ್ಯಾ,

ನಿಮ್ಮ ಶರಣರ ಮನೆಯ ಮಗ ನಾನಯ್ಯಾ.

||೩೫೮||

೩೫೯

ಕಾಮವ ತೊರೆದಾತ, ಹೇಮವ ಜರೆದಾತ,
ಭಾನುವಿನ ಉದಯಕ್ಕೆ ಒಳಗಾಗದ ಶರಣನು.

ಆಗಳೂ ನಿಮ್ಮ ಮಾಣದೆ ನೆನೆವರ ಮನೆಯಲು ಶ್ವಾನನಾಗಿರಿಸು,

ಮಹಾದಾನಿ ಕೂಡಲಸಂಗಮದೇವಾ.

||೩೫೯||

೩೬೦

ಮೇಲಾಗಲೊಲ್ಲೆನು ಕೀಳಾಗಲಲ್ಲದೆ,

ಕೀಳಿಂಗಲ್ಲದೆ ಹಯನು ಕರೆವುದೆ ?

ಮೇಲಾಗಿ ನರಕದಲೋಲಾಡಲಾರೆನು.

ನಿಮ್ಮ ಶರಣರ ಪಾದಕ್ಕೆ ಕೀಳಾಗಿರಿಸು,

ಮಹಾದಾನಿ ಕೂಡಲಸಂಗಮದೇವಾ.

||೩೬೦||

೩೬೧

ಬ್ರಹ್ಮಪದವಿಯನೊಲ್ಲೆ, ವಿಷ್ಣುಪದವಿಯನೊಲ್ಲೆ,

ರುದ್ರಪದವಿಯನೊಲ್ಲೆ.

ನಾನು ಮತ್ತಾವ ಪದವಿಯನೊಲ್ಲೆನಯ್ಯಾ.
ಕೂಡಲಸಂಗಮದೇವಾ, ನಿಮ್ಮ ಸದ್ಭಕ್ತರ
ಪಾದವನರಿದಿಷ್ಟ ಮಹಾಪದವಿಯ ಕರುಣಿಸಯ್ಯಾ.

||೩೬೧||

೩೬೨

ಕಾಗೆ ವಿಷ್ಟಿಸುವ ಹೊನ್ನಕಳಸವಹುದರಿಂದ
ಒಡೆಯರು ಜೋಗೈಸುವ ಚಮ್ಮಾವುಗೆಯ ಮಾಡಯ್ಯಾ.
ಅಯ್ಯಾ ನಿಮ್ಮ ಶರಣರ ಪಾದಕ್ಕೆ ಚಮ್ಮಾವುಗೆಯ ಮಾಡಯ್ಯಾ.
ಕರ್ಮಾವಲಂಬಿನಃ ಕೇಚಿತ್ ಕೇಚಿತ್ ಜ್ಞಾನಾವಲಂಬಿನಃ |
ವಯಂ ತು ಶಿವಭಕ್ತಾನಾಂ ಪಾದರಕ್ಷಾವಲಂಬಿನಃ ||
ಕೂಡಲಸಂಗಮದೇವಾ,
ನಿಮ್ಮ ಸೆರಗೊಡ್ಡಿ ಬೇಡುವುದೊಂದೇ ವರವ ಕರುಣಿಸಯ್ಯಾ.

||೩೬೨||

೩೬೩

ಆವಾವ ಭಾವದಲ್ಲಿ ಮಾಡಿ ಕೂಡಿಹೆನೆಂಬವರ
ಬಾಗಿಲ ತೋರಯ್ಯಾ.
ತನುವನೊಪ್ಪಿಸಿದವರ, ಮನವನೊಪ್ಪಿಸಿದವರ, ಧನವನೊಪ್ಪಿಸಿದವರ
ಬಾಗಿಲ ತೋರಯ್ಯಾ.
ಇವೆಲ್ಲವನೊಪ್ಪಿಸಿ ಜಂಗಮವೆನ್ನವರೆನ್ನವರೆಂಬವರ
ಕೆರಹ ಹೊತ್ತಿರಿಸೆನ್ನನು, ಕೂಡಲಸಂಗಮದೇವಾ.

||೩೬೩||

೩೬೪

ಆಯತ, ಸ್ವಾಯತದನುಭಾವವ ನಾನೆತ್ತ ಬಲ್ಲಿನು ?
ಲಿಂಗ ಜಂಗಮಕ್ಕೆ ಮಾಡಿ ನೀಡುವ
ಅಚ್ಚ ಶರಣರ ಮನೆಯಲು ಭೃತ್ಯನಾಗಿಪ್ಪೆನಯ್ಯಾ.
ಇದು ಕಾರಣ ಕೂಡಲಸಂಗನ ಶರಣರಲ್ಲದೆ ಅನ್ಯವನರಿಯೆನಾಗಿ.

||೩೬೪||

೩೬೫

ಚಕೋರಂಗಿ ಚಂದ್ರಮನ ಬೆಳಗಿನ ಚಿಂತೆ,
ಅಂಬುಜಕೆ ಭಾನುವಿನ ಉದಯದ ಚಿಂತೆ,
ಭ್ರಮರಂಗಿ ಪರಿಮಳದ ಬಂಡುಂಬ ಚಿಂತೆ,
ಎನಗೆ ನಮ್ಮ ಕೂಡಲಸಂಗನ ಶರಣರ ನೆನೆವುದೆ ಚಿಂತೆ.

||೩೬೫||

೩೬೬

ಹೊಲಬುಗೆಟ್ಟು ಶಿಶು ತನ್ನ ತಾಯ ಬಯಸುವಂತೆ,
 ಬಳಿದಪ್ಪಿದ ಪಶು ತನ್ನ ಹಿಂಡನರಸುವಂತೆ,
 ಬಯಸುತ್ತಿದ್ದೇನಯ್ಯಾ ನಿಮ್ಮ ಶರಣರ ಬರವನು.
 ಬಯಸುತ್ತಿದ್ದೇನಯ್ಯಾ ನಿಮ್ಮ ಭಕ್ತರ ಬರವನು.
 ದಿನಕರನುದಯಕ್ಕೆ ಕಮಳ ವಿಕಸಿತವಾದಂತೆ
 ಎನಗೆ ನಿಮ್ಮ ಶರಣರ ಬರವು, ಕೂಡಲಸಂಗಮದೇವಾ.

||೩೬೬||

೩೬೭

ಸೂರ್ಯನ ಉದಯ ತಾವರೆಗೆ ಜೀವಾಳ,
 ಚಂದ್ರಮನುದಯ ನೆಯ್ದಿಲೆಗೆ ಜೀವಾಳ.
 ಕೂಪರ ತಾವಿನಲ್ಲಿ ಕೂಟ ಜೀವಾಳವಯ್ಯಾ,
 ಒಲಿದ ತಾವಿನಲ್ಲಿ ನೋಟ ಜೀವಾಳವಯ್ಯಾ.
 ಕೂಡಲಸಂಗನ ಶರಣರ
 ಬರವೆನಗೆ ಪ್ರಾಣ ಜೀವಾಳವಯ್ಯಾ.

||೩೬೭||

೩೬೮

ಜಲವ ತಪ್ಪಿದ ಮತ್ಸ್ಯ ಬದುಕುವುದೇ ಸೋಜಿಗ,
 ಗಣತಂತಿಣಯೊಳಗಿರಿಸೆನ್ನ ಲಿಂಗವೆ.
 ಶಿವ ಶಿವಾ, ಕೂಡಲಸಂಗಮದೇವಾ,
 ಸೆರಗೊಡ್ಡಿ ಬೇಡುವೆನು.

||೩೬೮||

೩೬೯

ಅಯ್ಯಾ, ನಿಮ್ಮ ಮಹಾವ್ರತಿಗಳನಗಲಿ ಬದುಕಲಾರೆನು.
 ಶಿವಧೋ ಶಿವಧೋ ! ಕಂಗಳಶ್ರುಗಳಲ್ಲಿ ಮುಂದುಗಾಣೆನು.
 ಲಿಂಗಸಂಗಿಗಳನಗಲಿ ಆನೆಂತು ಬದುಕುವೆ,
 ಕೂಡಲಸಂಗಮದೇವಾ.

||೩೬೯||

೩೭೦

ಜಜ್ಜನೆ ಜರಿದೆನು, ಜಜ್ಜನೆ ಜರಿದೆನು, ಜಜ್ಜನೆ ಜರಿದೆ ನೋಡಯ್ಯಾ,
 ಬಿಬ್ಬನೆ ಬಿರಿದೆನು, ಬಿಬ್ಬನೆ ಬಿರಿದೆನು, ಬಿಬ್ಬನೆ ಬಿರಿದೆ ನೋಡಯ್ಯಾ.

ನಾನೊಬ್ಬನೆ ಉಳಿದೆನು, ನಾನೊಬ್ಬನೆ ಉಳಿದೆನು,
ನಾನೊಬ್ಬನೆ ಉಳಿದೆ ನೋಡಯ್ಯಾ.
ಕೂಡಲಸಂಗಮದೇವಾ, ನಿಮ್ಮ ಶರಣರನಗಲಿದ ಕಾರಣ.

||೩೨೦||

೩೨೦

ಕಂಡರೆ ಮನೋಹರವಯ್ಯಾ, ಕಾಣದಿದ್ದರೆ ಅವಸ್ಥೆ ನೋಡಯ್ಯಾ.
ಹಗಲಿರುಳಹುದು, ಇರುಳು ಹಗಲಹುದು.
ಎಂತದನು ಆಳವಾಡಿ ಕಳೆವೆನು ?
ಒಂದು ಜುಗ ಮೇಲೆ ಕೆಡೆದಂತೆ ಇಹುದು.
ಕೂಡಲಸಂಗನ ಶರಣರನಗಲುವ ದಾವತಿಯಿಂದ
ಮರಣವೇ ಲೇಸು ಕಂಡಯ್ಯಾ.

||೩೨೧||

೩೨೧

ಅಂಗೈ ತಿಂದುದೆನ್ನ, ಕಂಗಳು ಕೆತ್ತಿಹವಯ್ಯಾ,
ಬಂದಹರಯ್ಯಾ ಪುರಾತರೆನ್ನ ಮನೆಗೆ,
ಬಂದಹರಯ್ಯಾ ಶರಣರೆನ್ನ ಮನೆಗೆ.
ಕಂಡ ಕನಸು ದಿಟವಾಗಿ ಜಂಗಮ ಮನೆಗೆ ಬಂದರೆ,
ಶಿವಾರ್ಚನೆಯ ಮಾಡುವೆ,
ಕೂಡಲಸಂಗಮದೇವಯ್ಯಾ, ನಿಮ್ಮ ಮುಂದೆ.

||೩೨೨||

೩೨೨

ಲಿಂಗವ ಪೂಜಿಸುತ್ತ ಜಂಗಮದ ಮುಖವ ನೋಡುತ್ತಿಪ್ಪ
ಸುಖವ ಕೊಡು, ಕಂಡಾ ಲಿಂಗವೆ,
ಪರಮಸುಖವ ಕೊಡು, ಕಂಡಾ ಲಿಂಗವೆ.
ಕೂಡಲಸಂಗಮದೇವಾ, ಇದೇ ವರವ ನಿಮ್ಮಲ್ಲಿ ಬೇಡುವೆ.

||೩೨೩||

೩೨೩

ಮನೆದೈವ, ಕುಲದೈವ ಎನಗೆ ನಿಮ್ಮವರಯ್ಯಾ.
ತನು ಮೀಸಲು, ಮನ ಮೀಸಲು, ನಯನ ಮೀಸಲು ಎನ್ನ,
ಕೂಡಲಸಂಗಮದೇವಾ, ನಿಮ್ಮ ಶರಣರಿಗೆ.

||೩೨೪||

೩೨೫

ಗಿಳಿಯ ಹಂಜರವಿಕ್ಕಿ, ಸೊಡರಿಂಗೇಣ್ಣೆಯನೆರೆದು, ಬತ್ತಿಯನಿಕ್ಕಿ
 ಬರವ ಹಾರುತ್ತಿದ್ದೆನೆಲೆಗವ್ವಾ.
 ತರಗೆಲೆ ಗಿರಿಕೆಂದಡೆ ಹೊರಗನಾಲಿಸುವೆ;
 ಆಗಲಿದೆನೆಂದೆನ್ನ ಮನ ಧಿಗಿಲೆಂದಿತ್ತೆಲೆಗವ್ವಾ.
 ಕೂಡಲಸಂಗಮದೇವನ ಶರಣರು ಬಂದು, ಬಾಗಿಲ ಮುಂದೆ ನಿಂದು
 'ಶಿವಾ' ಎಂದಡೆ, ಸಂತೋಷ ಪಟ್ಟೆನೆಲೆಗವ್ವಾ. ||೩೨೫||

೩೨೬

ಅಡವಿಯಲೊಬ್ಬ ಕಡು ನೀರಡಿಸಿ,
 ಎಡೆಯಲ್ಲಿ ನೀರ ಕಂಡಂತಾಯಿತ್ತಯ್ಯಾ.
 ಕುರುಡ ಕಣ್ಣ ಪಡೆದಂತೆ,
 ಬಡವ ನಿಧಾನವ ಹಡೆದಂತಾಯಿತ್ತಯ್ಯಾ.
 ನಮ್ಮ ಕೂಡಲಸಂಗನ ಶರಣರ ಬರವೆನ್ನ ಪ್ರಾಣ ಕಂಡಯ್ಯಾ. ||೩೨೬||

೩೨೭

ಇಂದೆನ್ನ ಮನೆಗೆ ಪ್ರಮಥರು ಬಂದಾರೆಂದು
 ಗುಡಿ ತೋರಣವ ಕಟ್ಟಿ, ಷಡುಸಮ್ಮಾರ್ಜನೆಯ ಮಾಡಿ,
 ರಂಗವಾಲಿಯನಿಕ್ಕಿ 'ಉಘೇ, ಚಾಂಗು ಭಲಾ' ಎಂದೆಂಬೆ.
 ಕೂಡಲಸಂಗನ ಶರಣರು
 ತಮ್ಮ ಒಕ್ಕುದನಿಕ್ಕಿ ಸಲಹುವರಾಗಿ. ||೩೨೭||

೩೨೮

ಸಸಿಯ ಮೇಲೆ ಸಾಗರವರಿದಂತಾಯಿತ್ತಯ್ಯಾ, ಎನ್ನ ಭಕ್ತಿ.
 ಆನಂದದಿಂದ ನಲಿನಲಿದಾಡುವೆನು.
 ಆನಂದದಿಂದ ಕುಣಿಕುಣಿದಾಡುವೆನು.
 ಕೂಡಲಸಂಗನ ಶರಣರು ಬಂದಡೆ.
 ಉಬ್ಬಿ, ಕೊಬ್ಬಿ, ಹರುಷದಲೋಲಾಡುವೆ. ||೩೨೮||

೩೭೯

ಮನ ಮನ ಬೆರಸಿದಲ್ಲಿ ತನು ಕರಗದಿದ್ದಡೆ,
 ಸೋಂಕಿನಲ್ಲಿ ಪುಳಕಂಗಳು ಹೊರಹೊಮ್ಮದಿದ್ದಡೆ,
 ಕಂಡಾಗಳಶ್ರುಜಲಂಗಳು ಸುರಿಯದಿದ್ದಡೆ,
 ನುಡಿವಲ್ಲಿ ಗದ್ಗದಂಗಳು ಪೊಣ್ಮದಿದ್ದಡೆ,
 ಕೂಡಲಸಂಗಮದೇವರ ಭಕ್ತಿಗಿದು ಚಿಹ್ನೆ ?
 ಎನ್ನಲ್ಲಿ ಇವಿಲ್ಲಾಗಿ, ಆನು ಡಂಬಕ ಕಾಣಿರೇ.

||೩೭೯||

೩೮೦

ಅಪ್ಪವಿಧಾರ್ಚನೆ ಮೋಡಶೋಪಚಾರಂಗಳನು,
 ಅರಸರಿಯದ ಬಿಟ್ಟಿ ಮಾಡುವೆನು.
 ಎನ್ನ ತಾಗಿದ ಸುಖವ ಜಂಗಮಕೃಪಿಸಲರಿಯದ ಉಪಚಾರಿಯಾನು.
 ಸ್ಥಾವರ ಜಂಗಮವನರಿಯದ ಪೂಜಕ ನಾನು.
 ಮತ್ತೆ ನಾಚದೇ ಕೂಡಲಸಂಗಮದೇವಯ್ಯಾ,
 ಜಂಗಮವೆನ್ನ ಪ್ರಾಣಲಿಂಗವೆಂಬೆನು.

||೩೮೦||

೩೮೧

ಆವಗೆಯಲೊದಗಿದ ಕರ್ಪಿನಂತೆ,
 ಅಮೃತದೊಳಗಿದ ಸರ್ಪನ ತನುವಿನಂತೆ,
 ಇರ್ದೆನಯ್ಯಾ, ಹೊರಗೆ ನುಂಪಾಗಿ.
 ಸಿಂಹಕ್ಕೊಲಿದ ಮದಕರಿಯಂತೆ
 ಆನು ಜಂಗಮಕ್ಕೊಲಿದೆನಯ್ಯಾ, ಕೂಡಲಸಂಗಮದೇವಾ.

||೩೮೧||

೩೮೨

ಸ್ಥಾವರ ಜಂಗಮ ಒಂದೆಯೆಂದು ಇದಿರ ನುಡಿದು ನಾನೆಡಹುತಿಪ್ಪೆ.
 ಸಹಜನಲ್ಲಯ್ಯಾ,
 ಆನು ಸಮ್ಯಕ್ನಯ್ಯಾ,
 ಆನುಭಯಲಿಂಗಸಂಗಿಯೆಂಬೆನು.
 ಈ ನುಡಿ ಸುಡದಿಹುದೆ, ಕೂಡಲಸಂಗಮದೇವಾ ?

||೩೮೨||

೨೮೨

ಮಸಿಯನೇಸುಕಾಲ ಬೆಳಗಿದರೆ, ಬಿಳಿದಾಗಬಲ್ಲುದೆ ?
 ಕರ್ಮಸ್ಥಿತಿ ಬೆನ್ನ ಬಿಡದು.
 ಅನಂತಕೋಟಿ ಸನ್ಮಾನವ ಮಾಡಿದರೇನು ?
 ನಿಮಿಷದ ಉದಾಸೀನ ಕೆಡಿಸಿತ್ತು.
 ಕೂಡಲಸಂಗಮದೇವಾ
 ನಿಮ್ಮ ನಂಬಿಯೂ ನಂಬದ ಡಂಬಕ ನಾನಯ್ಯಾ.

||೨೮೨||

೨೮೪

ಎಳ್ಳಿಲ್ಲದ ಗಾಣವನಾಡಿದ ಎತ್ತಿನಂತಾಯಿತ್ತೆನ್ನ ಭಕ್ತಿ.
 ಉಪ್ಪು ಅಪ್ಪುವಿನಲ್ಲಿ ಅದ್ದಿ ಮೆಲಿದಂತಾಯಿತ್ತೆನ್ನ ಭಕ್ತಿ.
 ಕೂಡಲಸಂಗಮದೇವಾ,
 ಆನು ಮಾಡದೆನೆಂಬ ಕಿಚ್ಚು ಸಾಲದೆ ?

||೨೮೪||

೨೮೫

ಅಷ್ಟವಿಧಾರ್ಚನೆ ಷೋಡಶೋಪಚಾರವ
 ಮಾಡುವ ಹಮ್ಮಿನಲ್ಲಿ ಬೆಂದೆನಯ್ಯಾ.
 ಲಿಂಗವೆಂದರಿಯದೆ, ಜಂಗಮವೆಂದರಿಯದೆ,
 ಪ್ರಸಾದವೆಂದರಿಯದೆ ಆನು ಬೆಂದೆನಯ್ಯಾ.
 ಕೂಡಲಸಂಗಮದೇವಾ, ಆನು ಮಾಡುವುದೆಲ್ಲವೂ
 ಉಪಚಾರವಯ್ಯಾ.

||೨೮೫||

೨೮೬

ಎನ್ನಲ್ಲಿ ಭಕ್ತಿ ಸಾಸವೆಯ ಷಡ್ಭಾಗದನಿತಿಲ್ಲ.
 ಎನ್ನ ಭಕ್ತನೆಂಬರು, ಎನ್ನ ಸಮಯಾಚಾರಿಯೆಂಬರು
 ನಾನೇನು ಪಾಪವ ಮಾಡಿದೆನೊ.
 ಬೆಳೆಯದ ಮುನ್ನವೆ ಕೊಯ್ವರೆ ? ಹೇಳಯ್ಯಾ.
 ಇರಿಯದ ವೀರ, ಇಲ್ಲದ ಸೊಬಗು !
 ಎಲ್ಲಾ ಒಡೆಯರೂ ಏರಿಸಿ ನುಡಿವರು,
 ಎನಗಿದು ವಿಧಿಯೆ, ಕೂಡಲಸಂಗಮದೇವಾ.

||೨೮೬||

೩೮೭

ಎನ್ನವರೊಲಿದು ಹೊನ್ನ ಶೂಲದಲ್ಲಿಕ್ಕಿದರೆನ್ನ ಹೊಗಳಿ, ಹೊಗಳಿ,
 ಎನ್ನ ಹೊಗಳತೆ ಎನ್ನನಿಮ್ಮೆಗೊಂಡಿತ್ತಲ್ಲಾ -
 ಅಯ್ಯೋ, ನೊಂದೆನು, ಸೈರಿಸಲಾರೆನು !
 ಅಯ್ಯಾ, ನಿಮ್ಮ ಮನ್ನಣೆಯೆ ಮಸೆದಲಗಾಗಿ ತಾಗಿತ್ತಲ್ಲಾ -
 ಅಯ್ಯೋ, ನೊಂದೆನು, ಸೈರಿಸಲಾರೆನು.
 ಕೂಡಲಸಂಗಮದೇವಾ,
 ನೀನೆನಗೆ ಒಳ್ಳಿದನಾದಡೆ
 ಎನ್ನ ಹೊಗಳತೆಗಡ್ಡ ಬಾರಾ, ಧರ್ಮೀ !

||೩೮೭||

೩೮೮

ಎನ್ನವರೆನಗೊಲಿದು ಹೊನ್ನ ಶೂಲವನಿಕ್ಕಿದರಯ್ಯಾ,
 ಅಹಂಕಾರಪೂರಾಯ ಘಾಯದಲ್ಲಿ
 ಆನೆಂತು ಬದುಕುವೆನೆಂತು ಜೀವಿಸುವೆ ?
 ಜಂಗಮವಾಗಿ ಬಂದು ಜರೆದು, ಸೂಲವನಿಳುಹಿ,
 ಪ್ರಸಾದದ ಮದ್ದನಿಕ್ಕಿ,
 ಸಲಹು ಕೂಡಲಸಂಗಮದೇವಾ.

||೩೮೮||

೩೮೯

ಎಡದ ಕೈಯಲು ಹಾಲ ಬಟ್ಟಲು, ಬಲದ ಕೈಯಲು ಓಜುಗಟ್ಟಿಗೆ,
 ಆವಾಗ ಬಂದಾನೆಮ್ಮಯ್ಯ,
 ಬಡಿದು ಹಾಲ ಕುಡಿಸುವ ತಂದೆ.
 ದಂಡಕ್ಷೀರದ್ವಯಂ ಹಸ್ತೇ ಜಂಗಮೋ ಭಕ್ತಿಮಂದಿರಂ |
 ಅತಿಭಕ್ತ್ಯಾ ಲಿಂಗತುಷ್ಟಿರಪಹಾಸ್ಯಾದ್ಯಮದಂಡನಮ್ ||
 ಎಂದುದಾಗಿ, ಕೂಡಲಸಂಗಮದೇವಯ್ಯ, ತಾನೆ
 ಭಕ್ತಿಯ ಪಥವ ತೋರುವ ತಂದೆ.

||೩೮೯||

೩೯೦

ಎನ್ನ ಆಪತ್ತು, ಸುಖ-ದುಃಖವನ್ನಾರಿಗೆ ಹೇಳುವೆ ?
 ಶರಣಸ್ಥಲದವರಿಗೆ ಹೇಳಿದಡೆ ಮಚ್ಚರ !
 ಸವತಿ-ಸಕ್ಕರೆ, ಬೇವು-ಬೆಲ್ಲ ಉಂಟೆ ? ಇನ್ನಾರಿಗೆ ಹೇಳುವೆ ?

ಕೂಡಲಸಂಗಮದೇವಾ, ಜಂಗಮವಾಗಿ ಬಂದು
ಎನ್ನ ಮನದ ಸೂತಕವ ಕಳೆಯಾ.

||೩೯೦||

೩೯೦

ನಾನಾಸ್ಥಾನಗಳಲ್ಲಿ ಬಂದು ಕುಳ್ಳಿದುರ್ದು ತೆರಳುವುದೆ, ಅಯ್ಯಾ;
ಉಭಯಕುಳಕ್ಕಲ್ಲದೆ ತೆರಳದು.
ಬೀದಿಯಲ್ಲಿ ಬಿದ್ದ ಶಿಶುವನು
ಹೆತ್ತ ತಾಯಿ ಹತ್ತಿರೆ ಬಂದು ಎತ್ತುವಂತೆ,
ಎನ್ನನಾರು ಜನ್ಮಕ್ಕೆ ತಂದು ಅಘೋರನರಕದಲ್ಲಿಕ್ಕಿದುದು ನಾನು ಬಲ್ಲೆ.
ಕೂಡಲಸಂಗಮದೇವಾ ನಿಮ್ಮ ಹಂಗೇನು ? ಹರಿಯೇನು ?
ಉಭಯ ಲಿಂಗ ಜಂಗಮದ ಮೊರೆಹೊಕ್ಕು ಬದುಕಿದೆನು.

||೩೯೧||

೩೯೧

ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ :
ಮೀನಜ, ರೋಮಜ ಮಹಾಮುನಿಗಳ
ಲಯವ ಮಾಡುವುದ ನಾ ಬಲ್ಲೆನಾಗಿ.
ಅಯ್ಯಾ ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ :
ನವಕೋಟಿಬ್ರಹ್ಮರಿಗೆ
ಪ್ರಳಯವ ಮಾಡುವುದ ನಾ ಬಲ್ಲೆನಾಗಿ.
ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ :
ದಶಕೋಟಿ ನಾರಾಯಣರಿಗೆ
ಮರಣವ ಮಾಡುವುದ ನಾ ಬಲ್ಲೆನಾಗಿ.
ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ :
ಅನಂತಕೋಟಿರುದ್ರರಿಗೆ
ಲಯವ ಮಾಡುವುದ ನಾ ಬಲ್ಲೆನಾಗಿ.
ಅಯ್ಯಾ, ನಿಮ್ಮ ದೇವರೆಂದು ನಂಬಿ ಪೂಜಿಸಲಾಗದಯ್ಯಾ :
ಎನ್ನನೇಳೇಳು ಭವಕ್ಕೆ ತಂದಲ್ಲಿ,
ಆನುಭಯಲಿಂಗಜಂಗಮದ ಮೊರೆಹೊಕ್ಕು
ಭವಂ ನಾಸ್ತಿಯಾಗಿ ಬದುಕಿದೆನಯ್ಯಾ,
ಕೂಡಲಸಂಗಮದೇವಾ.

||೩೯೨||

೨೯೩

ಲಿಂಗದರ್ಶನ ಕರಮುಟ್ಟಿ, ಜಂಗಮದರ್ಶನ ಶಿರಮುಟ್ಟಿ,
ಆವುದ ಘನವೆಂಬೆ, ಆವುದ ಕಿರಿದೆಂಬೆ ?
ತಾಳಸಂಪುಟಕ್ಕೆ ಬಾರದ ಘನವ ಅರ್ಪಿಸ ಹೋದಡೆ,
ಅರ್ಪಣ ಮುನ್ನವೆ ಇಲ್ಲ, ಗಮನ ನಿರ್ಗಮನವಾಯಿತ್ತು.
ಈ ಉಭಯ ಭೇದವನರಿಯರಾಗಿ,
ಜಂಗಮವೇ ಲಿಂಗ ಕೂಡಲಸಂಗಮದೇವಾ.

||೨೯೩||

೨೯೪

ಶಿವಭಕ್ತರೆ ಅಧಿಕರು ನೋಡಯ್ಯಾ.
ಇದಕ್ಕೆ ಅಧಿಕವಾಗಿ ಜಂಗಮವ ಕಂಡೆ.
ಈ ದ್ವಿವಿಧವನೊಂದೆ ಎಂದು ನಂಬಿದೆ,
ಕೂಡಲಸಂಗಮದೇವಾ.

||೨೯೪||

೨೯೫

ಕೃತಯುಗದಲ್ಲಿ ಕೇತಾರವೆಂಬ ಮೂಲಸ್ಥಾನ,
ತ್ರೇತಾಯುಗದಲ್ಲಿ ವಾರಣಾಸಿಯೆಂಬ ಮೂಲಸ್ಥಾನ,
ದ್ವಾಪರದಲ್ಲಿ ವಿರೂಪಾಕ್ಷನೆಂಬ ಮೂಲಸ್ಥಾನ,
ಕಲಿಯುಗದಲ್ಲಿ ಪರ್ವತವೆಂಬ ಮೂಲಸ್ಥಾನ-
ಈ ನಾಲ್ಕು ಮೂಲಸ್ಥಾನ.
ನಾನಾ ಸ್ಥಾನವ ಮುಟ್ಟಿದೆ ಜಂಗಮವೆ ಲಿಂಗವೆಂದು ನಂಬಿದೆ,
ಕೂಡಲಸಂಗಮದೇವಾ.

||೨೯೫||

೨೯೬

ಭಕ್ತದೇಹಿಕನಪ್ಪ ದೇವನು ಸದ್ಭಕ್ತರ ಬಳಿಯಲ್ಲಿ ಬಪ್ಪನಾಗಿ,
ಆಳ್ವನು ಬರಲಾಳು ಮಂಚದ ಮೇಲಿಪ್ಪದು ಗುಣವೇ ? ಹೇಳಾ.
ಕೂಡಲಸಂಗಮದೇವಾ,
ಜಂಗಮರೂಪಾಗಿ ಸಂಗಯ್ಯ ಬಂದಾನೆಂದು
ಎಂದೆಂದೂ ನಾನು ಮಂಚವನೇರದ ಭಾಷೆ.

||೨೯೬||

೩೯೭

ಜಂಗಮದ ಸನ್ನಿಧಿಯಲ್ಲಿ ವಾಹನವನೇರಲಮ್ಮೆ :
ಏರಿದರೆ ಭವ ಹಿಂಗದು.

ಏನು ಕಾರಣ : ಮುಂದೆ ಸೂಲವನೇರುವ ಪ್ರಾಪ್ತಿಯುಂಟಾದ ಕಾರಣ,
ಜಂಗಮ ಬರಲಾಸನದಲ್ಲಿ ಇರಲಮ್ಮೆ :
ಇದ್ದರೆ ಭವ ಹಿಂಗದು.

ಏನು ಕಾರಣ : ಮುಂದೆ ಕಾಯ್ದ ಇಟ್ಟಿಗೆಯ ಮೇಲೆ
ಕುಳ್ಳಿರುವ ಪ್ರಾಪ್ತಿಯುಂಟಾದ ಕಾರಣ.

ಜಂಗಮದ ಮುಂದೆ ದಿಟ್ಟತನದಲ್ಲಿ ಬೆರೆತು ನಿಂದಿರಲಮ್ಮೆನು :
ನಿಂದಡೆ ಭವ ಹಿಂಗದಾಗಿ.

ಏನು ಕಾರಣ : ಮುಂದೆ ಹೆಡಗುಡಿಯ ಕಟ್ಟಿ
ಕುಳ್ಳಿರಿಸುವ ಪ್ರಾಪ್ತಿಯುಂಟಾದ ಕಾರಣ.

ಇಂತೀ ಬಾಧೆ ಭವಂಗಳಿಗಂಜುವೆನಯ್ಯಾ.

ನಿಮ್ಮವರ ಸುಳುಹು ನೀವೆಂದೇ ಭಾವಿಸಿ,

ತೊತ್ತು-ಭೃತ್ಯನಾಗಿಪ್ಪೆನಯ್ಯಾ, ಕೂಡಲಸಂಗಮದೇವಾ.

||೩೯೭||

೩೯೮

ಜಂಗಮವಿರಹಿತ ಲಿಂಗಾರ್ಚನೆ : ಓಡ ಬಿಲಲೆರೆದ ಜಲದಂತೆ.

ಜಂಗಮಸನ್ನಿಹಿತ ಲಿಂಗಾರ್ಚನೆ : ಇದೆ ಭಕ್ತಿಗೆ ಪಥವಯ್ಯಾ.

ಜಂಗಮಪ್ರಸಾದಭೋಗೋಪಭೋಗವು : ಎನಗಿದೇ ಲಿಂಗಾರ್ಚನೆ.

ಬೇರೆ ಮತ್ತೊಂದನರಿದೆನಾದಡೆ,

ಕೂಡಲಸಂಗಮದೇವ ನರಕದಲ್ಲಿಕ್ಕುವ.

||೩೯೮||

೩೯೯

ಭಿತ್ತಿಯಿಲ್ಲದೆ ಬರೆಯಬಹುದೆ ಚಿತ್ತಾರವ ?

ಬಿತ್ತಿ ಬೆಳೆಯಬಹುದೆ ಧರೆಯಿಲ್ಲದೆ ?

ಜಂಗಮವಿಲ್ಲದೆ ಲಿಂಗಾರ್ಚನೆಯ ಮಾಡಬಹುದೆ ?

ರೂಢೀಶ್ವರನ ಭೇದಿಸಬಹುದೆ ? ಒಡಲಿಲ್ಲ[ದೆ].

ನಿರಾಳಕರ್ತೃ ಕೂಡಲಸಂಗಮದೇವ

ಜಂಗಮಮುಖವಾದನಾಗಿ ಮತ್ತೊಂದನರಿಯೆನಯ್ಯಾ.

||೩೯೯||

೪೦೦

ಸಮಯೋಚಿತದಲ್ಲಿ ಲಿಂಗಾರ್ಚನೆಯ ಮಾಡುತ್ತಿಪ್ಪನಾ ಭಕ್ತನು.
 ಮಾಡಿದಡೆ ಮಾಡಲಿ, ಮಾಡಿದಡೆ ತಪ್ಪೇನು ?
 ಆ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದುಡುಕಿದಡೆ
 ಅದು ಪ್ರಸಾದವಲ್ಲ, ಕಿಲ್ಬಿಷ.
 ಆ ಸಮಯೋಚಿತದಲ್ಲಿ ಬಂದ ಜಂಗಮದ ಶಬ್ದವ ಕೇಳಿ
 ಪ್ರಸಾದಕ್ಕೆ ಕೈದೆಗೆದಡೆ, ಅದು ಲಿಂಗಕ್ಕೆ ಬೋನ.
 ಇದು ಕಾರಣ, ಕೂಡಲಸಂಗಮದೇವಾ,
 ಇಂತಪ್ಪ ಸದಾಚಾರಿಗಳನೆನಗೆ ತೋರಾ

||೪೦೦||

೪೦೧

ಉತ್ತಮ ಮಧ್ಯಮ ಕನಿಷ್ಟವೆಂದು, ಬಂದ ಜಂಗಮವನೆಂದೆನಾದಡೆ
 ನೊಂದೆನಯ್ಯಾ, ಬೆಂದೆಯಯ್ಯಾ, ಎನ್ನ ಕಿಚ್ಚು ಎನ್ನ ಸುಟ್ಟಿತ್ತು.
 ಸುಖಿಜಂಗಮ, ಸಾಮಾನ್ಯಜಂಗಮ ಉಂಟೆ,
 ಕೂಡಲಸಂಗಮದೇವಾ ?

||೪೦೧||

೪೦೨

ಲಾಂಛನವ ಕಂಡು ನಂಬುವೆ, ಅವರಂತರಂಗವ ನೀನೇ ಬಲ್ಲೆ.
 ತೊತ್ತಿಗೆ ತೊತ್ತುಗೆಲಸವಲ್ಲದೆ, ಅರಸರ ಸುದ್ದಿ ಎಮಗೇಕಯ್ಯಾ ?
 ರತ್ನವೌಕ್ತಿಕದಚ್ಚು,
 ಕೂಡಲಸಂಗಮದೇವಾ ನಿಮ್ಮ ಶರಣರು.

||೪೦೨||

೪೦೩

ಆರಾರ ಮನದಲ್ಲಿ ಏನೇನಿಹುದೆಂದರಿಯೆ.
 ಒಳ್ಳೆ ಹರೆಂದೆನಲಮ್ಮೆ, ಹೊಲ್ಲ ಹರೆಂದೆನಲಮ್ಮೆ, ಶಿವಭಕ್ತರಾದ ಕಾರಣ.
 ಜಂಗಮವೆ ಲಿಂಗ ಕೂಡಲಸಂಗಮದೇವಾ.

||೪೦೩||

೪೦೪

ಸಂಗಸಹಿತ ಶರಣರು ಬಂದರೆ
 ನಂಬುವುದೆನ್ನ ಮನವು, ನಚ್ಚುವುದೆನ್ನ ಮನವು.
 ಹಾವು ನೇಣೆಂಬ ಭ್ರಾಂತುಳ್ಳನ್ನಕ್ಕೆ ನಾನು ಭಕ್ತನೆಂತಪ್ಪೆನು ?

ಅಂಗಲಿಂಗ ಸನ್ನಿಹಿತವಾಗಿ ಬಂದಡೆ, ಸಂಗ ನೀನೆಂದು,
ಮತ್ತೆ ಮನದಲ್ಲಿ ಸಂದೇಹ ಹೊಳೆದಡೆ
ಬೆಂದೆನಲ್ಲಾ ನಾನು, ಕೂಡಲಸಂಗಮದೇವಾ.

||೪೦೪||

೪೦೫

ಕೆಂಡದಲ್ಲಿಟ್ಟುಡೆ ಮೆಯ್ ಬೆಂದುದೆಂಬರು.
ಕೊಂಡಿಟ್ಟವನ ಕೈ ಮುನ್ನವೆ ಬೆಂದೂದು.
ನೊಂದೆ, ನಾನು ನೊಂದೆನಯ್ಯಾ. ಬೆಂದೆ, ನಾನು ಬೆಂದೆನಯ್ಯಾ.
ಕೂಡಲಸಂಗನ ಶರಣರ ಕಂಡು ಕಾಣದಂತಿದ್ದಡೆ
ಅಂದೇ ಬೆಂದೆನಯ್ಯಾ.

||೪೦೫||

೪೦೬

ಎಡದ ಕೈಯಲು ನಿಗಳವನಿಕ್ಕಿ
ಬಲದ ಕೈಯು ಕಡಿದುಕೊಂಡಡೆ ನೋಯದಿಪ್ಪುದೆ ?
ಪ್ರಾಣವೊಂದಾಗಿ ದೇಹ ಬೇರಿಲ್ಲ.
ಲಿಂಗವ ಪೂಜಿಸಿ ಜಂಗಮವನುದಾಸೀನವ ಮಾಡಿದಡೆ
ಬೆಂದೆನಯ್ಯಾ ನಾನು, ಕೂಡಲಸಂಗಮದೇವಾ.

||೪೦೬||

೪೦೭

ತನುವ ನೋಯಿಸಿ, ಮನವ ಬಳಲಿಸಿ,
ನಿಮ್ಮ ಪಾದವಿಡಿದವರೊಳರೆ ? ಈ ನುಡಿ ಸುಡದಿಹುದೆ ?
ಕೂಡಲಸಂಗಮದೇವಾ,
ಶಿವಭಕ್ತರ ನೋವೇ ಅದು ಲಿಂಗದ ನೋವು.

||೪೦೭||

೪೦೮

ಆತ್ಮಸ್ತುತಿ ಪರನಿಂದೆಯ ಕೇಳಿಸದಿರಯ್ಯಾ. ನಿಮ್ಮ ಧರ್ಮ
ಆನು ಭಕ್ತನೆನ್ನಲ್ಲಿ ಲೇಸುಂಟೆಂದು ಪರಿಣಾಮಿಸಿದಡೆ
ನಿಮಗಾನು ದ್ರೋಹಿಯಯ್ಯಾ.
ಕೂಡಲಸಂಗಮದೇವಾ,
ನಿಮ್ಮ ಶರಣರ ಲೇಸೇ ಎನ್ನ ಲೇಸಯ್ಯಾ.

||೪೦೮||

೪೦೯

ನಡೆಯಲರಿಯದೆ, ನುಡಿಯಲರಿಯದೆ
ಲಿಂಗವ ಪೂಜಿಸಿ ಫಲವೇನು ? ಫಲವೇನು ?
ಅವರ ದುಃಖವೆನ್ನ ದುಃಖ, ಅವರ ಸುಖವೆನ್ನ ಸುಖ.
ಕೂಡಲಸಂಗನ ಶರಣರ ಮನನೊಂದಡೆ
ಆನು ಬೆಂದೆನಯ್ಯಾ.

||೪೦೯||

೪೧೦

ಬಂಜೆ ಬೇನೆಯನರಿಯದಂತೆ
ಒಬ್ಬರೊಂದ ನುಡಿವಿರಿ, ಕೇಳಿರಯ್ಯಾ.
ಎನಗೆ ಆಯುಷ್ಯ ಭವಿಷ್ಯ, ಎನ್ನ ಭಕ್ತರು.
ಎನಗೆ ಆಯುಷ್ಯ ಭವಿಷ್ಯ, ಎನ್ನ ಪ್ರಮಥರು ಕಂಡಯ್ಯಾ.
ಕೂಡಲಸಂಗನ ಶರಣರು ಮುಖಲಿಂಗಿಗಳಯ್ಯಾ.

||೪೧೦||

೪೧೧

ಬೇರೂರಲಿದ್ದು ಬಂದ ಜಂಗಮವೆ ಲಿಂಗವೆಂದು,
ಮನೆಯಲಿದ್ದ ಜಂಗಮವನುದಾಸೀನವ ಮಾಡಿದಡೆ
ನಾನು ಬೆಂದೆನಯ್ಯಾ.
ಆನು ಬೆಂದ ಬೇಗೆಯನರಿಯೆ, ಕಾಣಾ
ಕೂಡಲಸಂಗಮದೇವಾ.

||೪೧೧||

೪೧೨

ಉಟ್ಟು-ತೊಟ್ಟು ಪೂಜ್ಯವಾಗಿ ಬಂದ ಜಂಗಮ ವಿಶೇಷವೆಂದು,
ಕಂತೆ-ಬೊಂತೆಯ ಜಂಗಮ ಬಂದಡೆ ಹೀನವೆಂದು
ಕಂಡೆನಾದಡೆ ಪಂಚಮಹಾಪಾತಕ.
ಇದು ಕಾರ್ಣ, ಅನ್ನ-ವಸ್ತ್ರ-ಧನ ಮಾಟದಲ್ಲಿ
ಎರಡಾಗಿ ಕಂಡೆನಾದಡೆ ನರಕದಲ್ಲಿಕ್ಕುವ,
ಕೂಡಲಸಂಗಮದೇವ.

||೪೧೨||

೪೧೩

ಅಡ್ಡದೊಡ್ಡ ನಾನಲ್ಲಯ್ಯಾ, ದೊಡ್ಡ ಬಸುರನಲ್ಲಯ್ಯಾ,
 ದೊಡ್ಡವರನಲ್ಲದೆ ನಿಮ್ಮ ಶರಣರು ಮನ್ನಿಸರಯ್ಯಾ.
 ಹಡೆದುಂಬ ಸೂಳೆಯಂತೆ ಧನವುಳ್ಳವರನರಸಿ ಅರಸಿ
 ಬೋಧಿಸಲು, ಪ್ರಾರ್ಥಿಸಲು ಮುನ್ನ ನಾನರಿಯೆನಯ್ಯಾ,
 ದೊಡ್ಡತನವೆನಗಿಲ್ಲಯ್ಯಾ, ಅಂಜುವೆನಂಜುವೆ ನಿಮ್ಮ ಪ್ರಮಥರಿಗೆ.
 ಅನಾಥ ನಾನಯ್ಯಾ, ಕೂಡಲಸಂಗಮದೇವಾ.

||೪೧೩||

೪೧೪

ಕುದುರೆ- ಸತ್ತಿಗೆಯವರ ಕಂಡಡೆ ಹೊರಳಿಬಿದ್ದು ಕಾಲಹಿಡಿವರು,
 ಬಡಭಕ್ತರು ಬಂದಡೆ 'ಎಡೆಯಿಲ್ಲ, ಅತ್ತ ಸನ್ನಿ' ಎಂಬರು.
 ಎನ್ನೊಡೆಯ ಕೂಡಲಸಂಗಯ್ಯನವರ
 ತಡಗೆಡಹಿ ಮೂಗ ಕೊಯ್ಯದೆ ಮಾಬನೆ ?

||೪೧೪||

೪೧೫

ದೂರದಿಂದ ಬಂದ ಜಂಗಮವನಯ್ಯಗಳೆಂದು,
 ಸಾರಿದ್ದ ಜಂಗಮವ ಪರಿಚಾರಕರೆಂಬ ಕೇಡಿಂಗಿ ಬೆರಗಾದೆನಯ್ಯಾ.
 ಸಾರಿದ್ದವರು, ದೂರದವರೆಂದು ಬೇರೆ ಮಾಡಿ ಕಂಡಡೆ.
 ಕೂಡಲಸಂಗಮದೇವ ಸಿಂಗಾರದ ಮೂಗ ಕೊಯ್ಯದೆ ಮಾಬನೆ ?

||೪೧೫||

೪೧೬

ಹಿಡಿವೆಡೆಯನೆ ಕಾಸಿ ಹಿಡಿವ,
 ಕೈಬೆಂದು ಮಿಡುಮಿಡನೆ ಮಿಡುಕುವ,
 ಮರುಳ ಮಾನವನೇ
 ಬಡವರೆಂದೆನಬೇಡ ಲಾಂಛನಧಾರಿಯನು.
 ಕಡುಸ್ನೇಹದಿಂದವರ ಪೂಜೆಮಾಡುವುದು.
 ನಿಜವಡಗಿದ ರೂಪು, ನಿರ್ವಯಲಸ್ಥಾನ,
 ನಡೆಲಿಂಗ ಜಂಗಮ : ಕೂಡಲಸಂಗಮದೇವ.

||೪೧೬||

೪೧೭

ಹಾಲ ಕಂದಲು, ತುಪ್ಪದ ಮಡಕೆಯ
ಬೋಡು ಮುಕ್ಕನಬೇಡ.
ಹಾಲು ಸಿಹಿ, ತುಪ್ಪ ಕಮ್ಮನೆ : ಲಿಂಗಕ್ಕೆ ಬೋನ.
ಕೂಡಲಸಂಗನ ಶರಣರ
ಅಂಗಹೀನರೆಂದಡೆ ನಾಯಕನರಕ.

||೪೧೭||

೪೧೮

ಆಚಾರವರಿಯಿರಿ, ವಿಚಾರವರಿಯಿರಿ
ಜಂಗಮಸ್ಥಲ ಲಿಂಗ ಕಾಣರಯ್ಯಾ.
ಜಾತಿಭೇದವಿಲ್ಲ, ಸೂತಕವಿಲ್ಲ, ಅಜಾತಂಗೆ ಕುಲವಿಲ್ಲ.
ನುಡಿದಂತೆ ನಡೆಯದಿದ್ದಡೆ
ಕೂಡಲಸಂಗಯ್ಯ ಮೆಚ್ಚ ಕಾಣರಯ್ಯಾ.

||೪೧೮||

೪೧೯

ಸ್ಥಾವರಭಕ್ತಂಗೆ ಸೀಮೆಯಲ್ಲದೆ
ಘನಲಿಂಗಜಂಗಮಕ್ಕೆ ಸೀಮೆಯೆಲ್ಲಿಯದು ?
ಅಂಬುಧಿಗೆ ಸೀಮೆಯಲ್ಲದೆ
ಹರಿವ ನದಿಗೆ ಸೀಮೆಯೆಲ್ಲಿಯದು ?
ಭಕ್ತಂಗೆ ಸೀಮೆಯಲ್ಲದೆ
ಜಂಗಮಕ್ಕೆ ಸೀಮೆಯುಂಟೆ ? ಕೂಡಲಸಂಗಮದೇವಾ.

||೪೧೯||

೪೨೦

ಎತ್ತಿಕೊಳ್ಳಲೇಕೆ, ಮತ್ತಿಳುಹಲೇಕಯ್ಯಾ ?
ಧರಧಾರ ಭಕ್ತಿಯ ಮಾಡಲೇಕಯ್ಯಾ ?
ನಿಂದಿಸಲೇಕೆ ಸ್ತುತಿಯಿಸಲೇಕೆ ?
ಹೋಗಬಿಟ್ಟು ಜಂಗಮವ ಹಿಂದೆಯಾಡುವನ ಬಾಯಲ್ಲಿ
ಮೆಟ್ಟಿ ಹುಡಿಹೊಯ್ಯದೆ ಮಾಬನೆ
ಕೂಡಲಸಂಗಮದೇವ ?

||೪೨೦||

೪೨೧

ಮರಕ್ಕೆ ಬೇರು ಬಾಯಿಯೆಂದು ತಳಯಿಂಕೆ ನೀರನೆರೆದಡೆ
 ಮೇಲೆ ಪಲ್ಲವಿಸಿತ್ತು ನೋಡಾ.
 ಲಿಂಗದ ಬಾಯಿ ಜಂಗಮವೆಂದು ಪಡಿಪದಾರ್ಥವ ನೀಡಿದಡೆ
 ಮುಂದೆ ಸಕಲಾರ್ಥವನೀವನು.
 ಆ ಜಂಗಮವ ಹರನೆಂದು ಕಂಡು, ನರನೆಂದು ಭಾವಿಸಿದಡೆ
 ನರಕ ತಪ್ಪದು, ಕಾಣಾ ಕೂಡಲಸಂಗಮದೇವಾ.

॥೪೨೧॥

೪೨೨

ಆರಾಧನೆಯ ಮಾಡಿದಡೆ ಅಮೃತದ ಬೆಳಸು,
 ವಿರೋಧಿಸಿದಡೆ ವಿಷದ ಬೆಳಸು,
 ಇದು ಕಾರಣ ಜಂಗಮಕ್ಕೆ ಅಂಜಲೇಬೇಕು.
 ಸ್ಥಾವರ ಜಂಗಮ ಒಂದೆಂದರಿದಡೆ
 ಕೂಡಲಸಂಗಮದೇವ ಶರಣಸನ್ನಿಹಿತ.

॥೪೨೨॥

೪೨೩

ಹೊಸತಿಲ ಪೂಜಿಸಿ ಹೊಡವಂಟು ಹೋದ
 ಒಕ್ಕಲಿತಿಯಂತಾಯಿತ್ತೆನ್ನ ಭಕ್ತಿ.
 ಜಂಗಮವೆನ್ನೊಡೆಯರೆಂದು ಒಕ್ಕುದ ಕೊಂಡು
 ಉದಾಸೀನವ ಮಾಡಿದಡೆ,
 ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ !
 ಕೂಡಲಸಂಗಮದೇವ ಅಘೋರನರಕದಲ್ಲಿಕ್ಕುವ.

॥೪೨೩॥

೪೨೪

ಲಿಂಗವ ಪೂಜಿಯ ಮಾಡಿ, ಜಂಗಮವ ಕಂಡು ಉದಾಸೀನವ ಮಾಡಿದಡೆ.
 ಆ ಲಿಂಗಪೂಜಕರಿಗೆ ಮಾಡಿದ, ಶಿವದೂತರ ದಂಡವೆಂಬುದ.
 ಲೋಕದ ಕರ್ಮಿಗಳಿಗೆ ಮಾಡಿದ, ಯಮದೂತರ ದಂಡವೆಂಬುದ.
 ಇದು ಕಾರಣ ಲಿಂಗ ಜಂಗಮವನ್ನೊಂದೆಂದರಿಯದವರ ಎನಗೆ
 ತೋರದಿರಯ್ಯಾ, ಕೂಡಲಸಂಗಮದೇವಾ.

॥೪೨೪॥

೪೨೫

ಜಂಗಮನಿಂದೆಯ ಮಾಡಿ, ಲಿಂಗವ ಪೂಜಿಸುವ ಭಕ್ತನ ಆಂಗವಣಿಯೆಂತೋ?
ಶಿವಾ ಶಿವಾ, ನಿಂದಿಸುವ ಪೂಜಿಸುವ ಪಾತಕವಿದ ಕೇಳಲಾಗದು.
ಗುರುವಿನ ಗುರು ಜಂಗಮ-
ಇಂತೆಂದುದು ಕೂಡಲಸಂಗನ ವಚನ.

||೪೨೫||

೪೨೬

ಅರಸನ ಕಂಡು ತನ್ನ ಪುರುಷನ ಮರೆದಡೆ
ಮರನನೇರಿ ಕಯ್ಯ ಬಿಟ್ಟಂತಾಯಿತ್ತಯ್ಯಾ.
ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ!
ನಮ್ಮ ಕೂಡಲಸಂಗಮದೇವಯ್ಯ
ಜಂಗಮಮುಖ ಲಿಂಗವಾದ ಕಾರಣ.

||೪೨೬||

೪೨೭

ಜಂಗಮವಿಲ್ಲದ ಮಾಟ ಕಂಗಳಿಲ್ಲದ ನೋಟ,
ಹಿಂಗಿತ್ತು ಶಿವಲೋಕ ಇನ್ನೆಲ್ಲಿಯದಯ್ಯಾ.
ಲಿಂಗಕ್ಕೆ ಮಾಡಿದ ಬೋನವ ಸಿಂಬಕ ತಿಂಬಂತೆ,
ಸಮಯೋಚಿತವನರಿಯದೆ ಉದರವ ಹೊರೆವವರ
ನರಕದಲ್ಲಿಕ್ಕದೆ ಮಾಬನೆ ಕೂಡಲಸಂಗಮದೇವ ?

||೪೨೭||

೪೨೮

ಲಿಂಗದಲ್ಲಿ ದಿಟವನರಸುವಡೆ ಜಂಗಮವ ನೆರೆ ನಂಬುವುದು.
ನಡೆಲಿಂಗ, ಸುಡಿಲಿಂಗ, ಮುಖಲಿಂಗವೆಂದೆ ನಂಬೋ!
'ಯತ್ರ ಮಾಹೇಶ್ವರಸ್ತತ್ರಸನ್ನಿಹಿತ'ನಾಗಿ
ಅಧರ ತಾಗಿದ ರುಚಿಯನುದರ ತಾಗಿದ ಸುಖವ
ಉಂಬ ಉಡುವ ಕೂಡಲಸಂಗಮದೇವ, ಜಂಗಮಮುಖದಲ್ಲಿ.

||೪೨೮||

೪೨೯

ಜಂಗಮದ ಮನ-ಭಾವದಲ್ಲಿ ಭಕ್ತನೆ ಭೃತ್ಯನೆಂದು,
ಭಕ್ತನ ಮನ-ಭಾವದಲ್ಲಿ ಜಂಗಮವೆ ಕರ್ತನೆಂದು ಇದ್ದ ಬಳಿಕ,
ಬಂದಿತ್ತು-ಬಾರದು, ಇದ್ದತ್ತು-ಹೋಯಿತ್ತೆಂಬ ಸಂದೇಹವಿಲ್ಲ ದಿರಬೇಕು.

ಹೋಯಿತ್ತೆಂಬ ಗುಣವುಳ್ಳನ್ನಕ್ಕ
 ನಿಮಗೆ ದೂರ, ನಿಮ್ಮವರಿಗೆ ಮುನ್ನವೆ ದೂರ,
 ಶಿವಾಚಾರಕ್ಕಲ್ಲಿಂದತ್ತ ದೂರ.
 ಜಂಗಮದ ಹರಿದ ಹರಿವು, ಜಂಗಮದ ನಿಂದ ನಿಲವು,
 ಜಂಗಮದ ಗಳಗರ್ಜನೆ, ಜಂಗಮದ ಕೋಳಾಟಕ್ಕೆ ಸೈರಿಸದಿದ್ದಡೆ
 ನೀನಂದ ಮೂಗ ಕೊಯ್, ಕೂಡಲಸಂಗಮದೇವಾ.

||೪೨೯||

೪೩೦

ನಯನದಾಹಾರವ ಜಂಗಮವ ನೋಡಿಸುವೆನು,
 ಶ್ರೋತ್ರದಾಹಾರವ ಜಂಗಮವ ಕೇಳಿಸುವೆನು,
 ಘ್ರಾಣದಾಹಾರವ ಜಂಗಮವ ವಾಸಿಸುವೆನು,
 ಜಿಹ್ವೆಯಾಹಾರವ ಜಂಗಮವನೂಡಿಸುವೆನು,
 ಕವಚದಾಹಾರವ ಜಂಗಮಕ್ಕೆ ಹೊದಿಸುವೆನು,
 ಅಧಿಕ ಪ್ರೇಮ ಪರಿಣಾಮವ ಮಾಡುವೆನು,
 ಸಕಲಪದಾರ್ಥಗಳ ನೀಡುವೆನು,
 ಕೂಡಲಸಂಗಾ ನಿಮ್ಮ ಶರಣರಿಗೆ.

||೪೩೦||

ಭಕ್ತನ ಮಾಹೇಶ್ವರಸ್ಥಲ

೪೩೧

ಎಂಬತ್ತುನಾಲ್ಕುಲಕ್ಷ ಮುಖದೊಳಗೊಂದೆ ಮುಖವಾಗಿ
 ಕಾಡಿ ನೋಡೆನ್ನನು, ಬೇಡಿ ನೋಡೆನ್ನನು.
 ಬೇಡದಿದ್ದಡೆ, ಅಯ್ಯಾ, ನಿಮಗೆ ಪ್ರಮಥರಾಣೆ.
 ನೀನಾವ ಮುಖದಲ್ಲಿ ಬಂದು ಬೇಡಿದೊಡೀವೆನು.
 ಕೂಡಲಸಂಗಮದೇವಾ.

||೪೩೧||

೪೩೨

ಕಂದಿದೆನಯ್ಯಾ ಎನ್ನ ನೋಡುವರಿಲ್ಲದೆ.
 ಕುಂದಿದೆನಯ್ಯಾ ಎನ್ನ ನುಡಿಸುವರಿಲ್ಲದೆ.
 ಬಡವಾದೆನಯ್ಯಾ ಎನ್ನ ತನು ಮನ ಧನವ ಬೇಡುವರಿಲ್ಲದೆ.

ಕಾಡುವ ಬೇಡುವ ಶರಣರ ತಂದು
ಕಾಡಿಸು ಬೇಡಿಸು ಕೂಡಲಸಂಗಮದೇವಾ.

||೪೨೨||

೪೨೨

ವೇಷ ಅವಿಚಾರದಲ್ಲಿ ನಡೆಯಿತ್ತೆಂದು
ಆಸುರದಲ್ಲಿ ಬಗುಳುವ ಕುನ್ನಿ, ನೀ ಕೇಳಾ :
ಹರಿಯನೆ ದಾಸನ ವಸ್ತ್ರವ ? ಉಣ್ಣನೆ ಚೆನ್ನಯ್ಯನ ಸಂಗಾತ ?
ಪರವಧುವ ಕೊಳ್ಳನೆ ಸಿಂಧುಬಲ್ಲಾಳನ ? ಬೇಡನೆ ಸಿರಿಯಾಳನ ಮಗನ ?
ನಡೆವುದು ನುಡಿವುದು ಅವಿಚಾರವೆಂದು,
ಭಾವ ವಿಭಾವವೆಂದು ಕಂಡೆನಾದಡೆ ತಪ್ಪೆನ್ನದು, ಮೂಗ ಕೊಯ್ಯಿ,
ಕೂಡಲಸಂಗಮದೇವಾ.

||೪೨೩||

೪೨೪

ನೀನಿಕ್ಕಿದ ಬೀಯದಲ್ಲಿ ವಂಚನೆಯುಳ್ಳಡೆ
ಸಂಗಾ, ನಿಮ್ಮ ತೊತ್ತುತನಕ್ಕೆ ದೂರವಯ್ಯಾ.
ಕದ್ದು ತಿಂದಡೆ ಕೈಹಿಡಿದೊಮ್ಮೆ ಬಡಿದು
ತುಡುಗುಣಿತನವ ಬಿಡಿಸಯ್ಯಾ.
ಜಂಗಮ ಮನೆಗೆ ಬಂದಲ್ಲಿ ಓಸರಿಸಿದಡೆ
ಹಿಡಿದು ಮೂಗ ಕೊಯ್ಯಯ್ಯಾ
ಕೂಡಲಸಂಗಮದೇವಾ.

||೪೨೪||

೪೨೫

ದೇವನಿಂತಹನೆಂದು ತೋರಿಯೆ ಕೊಡುವೆನು ಗಣಂಗಳಿಗೆ :
ಬಲ್ಲಾಳನ ವಧುವ ಬೇಡಿದಾತನೀ ದೇವ.
ದೇವನಿಂತಹನೆಂದು ತೋರಿಯೆ ಕೊಡುವೆನು ಗಣಂಗಳಿಗೆ :
ದಾಸನ ವಸ್ತ್ರವ ಬೇಡಿದಾತನೀ ದೇವ.
ದೇವನಿಂತಹನೆಂದು ತೋರಿಯೆ ಕೊಡುವೆನು ಗಣಂಗಳಿಗೆ :
ಸಿರಿಯಾಳನ ಮಗನ ಬೇಡಿದಾತನೀ ದೇವ.
ಕೂಡಲಸಂಗಮದೇವ ಜಂಗಮಮುಖಲಿಂಗವಾಗಿ
ಕಾಡಿ ನೋಡುವ, ಬೇಡಿ ನೋಡುವ.

||೪೨೫||

೪೩೬

ಹೊನ್ನಿನೊಳಗೊಂದೊರೆಯ, ಸೀರೆಯೊಳಗೊಂದೆಳೆಯ
ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ
ನಿಮ್ಮಾಣೆ, ನಿಮ್ಮ ಪ್ರಥಮರಾಣೆ.
ನಿಮ್ಮ ಶರಣರಿಗಲ್ಲದೆ ಮತ್ತೊಂದನರಿಯೆ
ಕೂಡಲಸಂಗಮದೇವಾ.

||೪೩೬||

೪೩೭

ಆಲುತ್ತುಲು ಹರೆಯ ಹೊಯಿಸಿ, ಅಂಕವ ಮಾಡಿದನೆಲ್ಲರ ಕಂಡು.
ಆನು ಬೇಡೆಂದಡೆ ಮಾಣೆ, ಕಲಿತನ ಮಾಡಿದನೆಲ್ಲರ ಕಂಡು.
ಅಲ್ಲಿ ಹೋಯಿತ್ತು ಗಳೆಯೆಂದಡೆ
ಆಸೆ ಮಾಡೆನು, ಕೂಡಲಸಂಗಮದೇವಾ.

||೪೩೭||

೪೩೮

ಕಾಗೆ ಒಂದಗುಳ ಕಂಡಡೆ ಕರೆಯದೆ ತನ್ನ ಬಳಗವನು ?
ಕೋಳಿ ಒಂದು ಕುಟುಕ ಕಂಡಡೆ ಕೂಗಿ ಕರೆಯದೆ ತನ್ನ ಕುಲವನೆಲ್ಲವ ?
ಶಿವಭಕ್ತನಾಗಿ ಭಕ್ತಿಪಕ್ಷವಿಲ್ಲದಿದ್ದಡೆ ಕಾಗೆ ಕೋಳಿಯಿಂದ ಕರಕಷ್ಟ
ಕೂಡಲಸಂಗಮದೇವಾ.

||೪೩೮||

೪೩೯

ಆವನೇವನಾದಡೆನು ? ಹೇಮವಿಲ್ಲದಂಗೈಸಬಹುದೆ ?
ಕೂಡಲಿಲ್ಲೆಂಬುದರಿಂದ ಸಾಯಲುಬಹುದು, ಸೈರಿಸಬಾರದು.
ಬೇಡುವವರ ನೋಡಿ ನೋಡಿ, ಈಯಲಿಲ್ಲದ ಜೀವನವದೇಕೆ
ಕೂಡಲಸಂಗಮದೇವಾ ?

||೪೩೯||

೪೪೦

ಹರಗಣಪಜ್ಜಿಯ ನಡುವೆ ಕುಳ್ಳಿದುರ್
ನಾನು ಒಡತನದ ನಾಯಿತೇಜವ ಹೊತ್ತುಕೊಂಡು.
ಮಡದಿಯೆನ್ನಗಲೊಳಗೆ ಸಕಲದೇವಾನ್ನವ
ಒಡೆಯರಿಂದವೂ ಮಿಗಿಲಾಗಿ ಇಕ್ಕಲು, ತೆಗೆದಿರಿಸಿದೆನು.
ಈ ಪರಿಯ ಆಯ ಕಣ್ಣೆ ತೋರಲು ಕಿಲ್ಚಿಷವಾದವು.

ಭಕ್ತಸ್ಥಲ

ಕರುಣೆ ಚನ್ನಬಸವಣ್ಣಾ, ಮರೆದು ಕೊಂಡೆನಾದಡೆ,
ಒಡೆಯ ಕೂಡಲಸಂಗಯ್ಯ ಕೆಡಹಿ ನರಕದಲ್ಲಿಕ್ಕುವ.

||೪೪೦||

೪೪೧

ಭಕ್ತಿ ಸುಭಾಷೆಯ ನುಡಿಯ ನುಡಿವೆ, ನುಡಿದಂತೆ ನಡೆವೆ,
ನಡೆಯೊಳಗೆ ನುಡಿಯ ಪೂರೈಸುವೆ.

ಮೇಲೆ ತೂಗುವ ತ್ರಾಸು ಕಟ್ಟಳೆ ನಿಮ್ಮ ಕೈಯಲ್ಲಿ.

ಒಂದು ಜವೆ ಕೊರತೆಯಾದಡೆ

ಎನ್ನನದ್ದಿ ನೀನೆದ್ದು ಹೋಗು, ಕೂಡಲಸಂಗಮದೇವಾ.

||೪೪೧||

೪೪೨

ಓಡುವಾತ ಲಿಂಕನಲ್ಲ, ಬೇಡುವಾತ ಭಕ್ತನಲ್ಲ.

ಓಡಲಾಗದು ಲಿಂಕನು, ಬೇಡಲಾಗದು ಭಕ್ತನು.

ಓಡೆನಯ್ಯಾ, ಬೇಡೆನಯ್ಯಾ,

ಕೂಡಲಸಂಗಮದೇವಾ.

||೪೪೨||

೪೪೩

ಚಂದ್ರನ ಶೈತ್ಯದಲು ಬೆಳೆವ ಕಾಯಕ್ಕೆ

ಬೆಳುದಿಂಗಳು ಬಯಸುವ ಹಂಗೇಕಯ್ಯಾ ?

ಶರಣರ ಸಂಗದಲಿದುರ್ ಶಿವನ ಬೇಡುವ ಹಂಗೇಕಯ್ಯಾ ?

ಕೂಡಲಸಂಗನ ಶರಣರು ಬಂದು ತಮ್ಮವನೆಂದಡೆ ಸಾಲದೆ ಆಯ್ಯಾ ? ||೪೪೩||

೪೪೪

ದಾಸನ ವಸ್ತ್ರವ ಬೇಡದ ಮುನ್ನ

ತವನಿಧಿಯನಿತ್ತಡೆ ನಿಮ್ಮ ದೇವರೆಂಬೆ.

ಸಿರಿಯಾಳನ ಮಗನ ಬೇಡದ ಮುನ್ನ

ಕಂಚಿಯಪುರವ ಕೈಲಾಸಕ್ಕೊಯ್ದಡೆ ನಿಮ್ಮ ದೇವರೆಂಬೆ.

ಬಲ್ಲಾಳನ ವಧುವ ಬೇಡದ ಮುನ್ನ

ಸ್ವಯಲಿಂಗವ ಮಾಡಿದಡೆ ನಿಮ್ಮ ದೇವರೆಂಬೆ.

ದೇಹಿ ನೀನು, ವ್ಯಾಪಾರಿಗಳು ನಮ್ಮವರು.

ಬೇಡು, ಕೂಡಲಸಂಗಮದೇವಾ, ಎಮ್ಮವರ ಕೈಯಲು.

||೪೪೪||

೪೪೫

ಎಲ್ಲರೂ ವೀರರು, ಎಲ್ಲರೂ ಧೀರರು,
ಎಲ್ಲರೂ ಮಹಿಮರು, ಎಲ್ಲರೂ ಪ್ರಮಥರು.
ಕಾಳಗದ ಮುಖದಲ್ಲಿ ಕಾಣಬಾರದು,
ಓಡುವ ಮುಖದಲ್ಲಿ ಕಾಣಬಹುದು.
ನಮ್ಮ ಕೂಡಲಸಂಗನ ಶರಣರು ಧೀರರು,
ಉಳಿದವರೆಲ್ಲರೂ ಅಧೀರರು.

||೪೪೫||

೪೪೬

ಎಲ್ಲಿ ನೋಡಿದಡಲ್ಲಿ ಮನವೆಳಸಿದಡೆ
ಆಣೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ.
ಪರವಧುವನುಮಾದೇವಿಯೆಂಬೆ
ಕೂಡಲಸಂಗಮದೇವಾ.

||೪೪೬||

೪೪೭

ಹರಿವ ಹಾವಿಂಗಂಜೆ, ಉರಿಯ ನಾಲಗೆಗಂಜೆ,
ಸುರಗಿಯ ಮೊನೆಗಂಜೆ,
ಒಂದಕ್ಕಂಜುವೆ, ಒಂದಕ್ಕಳುಕುವೆ :
ಪರಸ್ತ್ರೀ ಪರಧನವೆಂಬೀ ಜೂಬಿಂಗಂಜುವೆ.
ಮುನ್ನಂಜದ ರಾವಳನೇವಿಧಿಯಾದ !
ಅಂಜುವೆನಯ್ಯಾ, ಕೂಡಲಸಂಗಮದೇವಾ.

||೪೪೭||

೪೪೮

ಒಂದಕ್ಕೊಂಬತ್ತ ನುಡಿದು, ಕಣ್ಣ ಕೆಚ್ಚನೆ ಮಾಡಿ, ಗಂಡುಗೆದರಿ
ಮುಡುಹಿಕ್ಕಿ ಕೆ[ಲಿ]ವರ ಕಂಡಡಂಜುವೆ, ಓಸರಿಸುವೆ !
ಓಡಿದನೆಂಬ ಭಂಗವಾದಡಾಗಲಿ.
ನಮ್ಮ ಕೂಡಲಸಂಗನ ಶರಣರ ಅನುಭಾವವಿಲ್ಲದವರ
ಹೊಲಮೇರೆಯ ಹೊಂದೆ, ಹೊಲನ ಬಿಟ್ಟೋಡುವೆ.

||೪೪೮||

೪೪೯

ಒಡೆಯರು ಬಂದಡೆ ಗುಡಿ ತೋರಣವ ಕಟ್ಟಿ,
ನಂಟರು ಬಂದಡೆ ಸಮಯವಿಲ್ಲಿನ್ನಿ.

ಅಂದೇಕೆ ಬಾರರು ?

ನೀರಿಂಗಿ ನೇಣಿಂಗಿ ಹೊರಗಾದಂದು, ಸಮಯಾಚಾರಕ್ಕೆ ಒಳಗಾದಂದು.

ಪರುಷ ಮುಟ್ಟಲು ಕಬ್ಬುನ ಸುವರ್ಣವಾಯಿತ್ತು.

ಬಳಿಕ ಬಂಧುಗಳುಂಟೆ, ಕೂಡಲಸಂಗಮದೇವಾ ?

||೪೪೯||

೪೫೦

ಒಡೆಯರಾಡುವ ಮಾತ ಕಡೆಪರಿಯಂತರ ಕೇಳಿ,
ಇದರುವೋಗಿ ಕಿಂಕರನಾಗಿ ನಡುಗುತ್ತ ಬಿನ್ನಹಮಾಡುವ
ಸದ್ಭಕ್ತನ ತೋರಯ್ಯಾ.

ಒಡೆಯರಾಡುವ ಮಾತ ಕಂಡು, ಕರೆದಲ್ಲಿ ಕೆಡೆಮೆಟ್ಟಿ
ಬಾಯಿ ಘನವೆಂದು ಆಡುವನ ತೋರದಿರಯ್ಯಾ,

ಅವನ ಸಂಗದಲ್ಲಿರಿಸಯ್ಯಾ,

ಅವನ ಸಹಪಜ್ಜಿಯಲ್ಲಿ ಕುಳ್ಳಿರಿಸದಿರಯ್ಯಾ.

ಕೂಡಲಸಂಗಮದೇವಯ್ಯಾ, ನಿಮ್ಮ ಬೇಡುವುದೊಂದೆ ವರವು.

||೪೫೦||

೪೫೧

ಬಡಹಾರುವನೇಸು ಭಕ್ತನಾದಡೆಯೂ ನೇಣಿನ ಹಂಗ ಬಿಡ !

ಮಾಲೆಗಾರನೇಸು ಭಕ್ತನಾದಡೆಯೂ ಬಾವಿಯ ಬೊಮ್ಮನ ಹಂಗ ಬಿಡ !

ಬಣಜಿಗನೇಸು ಭಕ್ತನಾದಡೆಯೂ ಒಟ್ಟಿಲ ಬೆನಕನ ಹಂಗ ಬಿಡ !

ಕಂಚುಗಾರನೇಸು ಭಕ್ತನಾದಡೆಯೂ ಕಾಳಿಕಾದೇವಿಯ ಹಂಗ ಬಿಡ !

ನಾನಾ ಹಂಗಿನವನಲ್ಲ, ನಿಮ್ಮ ಶರಣರ ಹಂಗಿನವನಯ್ಯಾ

ಕೂಡಲಸಂಗಮದೇವಾ.

||೪೫೧||

೪೫೨

ಶ್ರೀವಿಭೂತಿ ರುದ್ರಾಕ್ಷಿಯಿದ್ದವರ ಲಿಂಗವೆಂಬೆ.

ಇಲ್ಲದವರ ಭವಿಯೆಂಬೆ.

ಕೂಡಲಸಂಗಮದೇವಾ.

ಸದುಭಕ್ತರ ನೀನೆಂಬೆ.

||೪೫೨||

೪೫೩

ದೇವಸಹಿತ ಭಕ್ತ ಮನೆಗೆ ಬಂದಡೆ

ಕಾಯಕವಾವುದೆಂದು ಬೆಸಗೊಂಡೆನಾದಡೆ

ನಿಮ್ಮಾಣೆ! ನಿಮ್ಮ ಪುರಾತರಾಣೆ! ತಲೆದಂಡ! ತಲೆದಂಡ!
ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಸಿದಡೆ
ನಿಮ್ಮ ರಾಣಿವಾಸದಾಣೆ.

||೪೫೩||

೪೫೪

ಲಿಂಗಾಂಗಿಗಳಲ್ಲದವರ, ಶರಣಸಂಗವಿಲ್ಲದವರ
ಕಂಡಡೆ ನಾಚುವೆ.

ಅವರ ನುಡಿ ಎನಗೆ ಸಮನಿಸದಯ್ಯಾ, ಕೂಡಲಸಂಗಮದೇವಾ,
ನೀನು ಅಲ್ಲಿ ಇಲ್ಲದ ಕಾರಣ.

||೪೫೪||

೪೫೫

ಶ್ರೀವಿಭೂತಿಯ ಹೂಸದವರ,
ಶ್ರೀರುದ್ರಾಕ್ಷಿಯ ಧರಿಸದವರ,
ನಿತ್ಯಲಿಂಗಾರ್ಚನೆಯ ಮಾಡದವರ,
ಜಂಗಮವೇ ಲಿಂಗವೆಂದರಿಯದವರ,
ಸದ್ಭಕ್ತರ ಸಂಗದಲ್ಲಿರದವರ ತೋರದಿರು.
ಕೂಡಲಸಂಗಮದೇವಾ, ಸೆರಗೊಡ್ಡಿ ಬೇಡುವೆನು.

||೪೫೫||

೪೫೬

ಕೂಪವರಿಗೆ ಹೇಳುವೆನು ಕುಳಸ್ಥಳಗಳನೆಲ್ಲವ,
ಕೂರದವರಿಗೆ ಹೇಳಿ ನಾನೇವೆನು ಶಿವನೆ ?
ಕರಲ ಭೂಮಿಯಲ್ಲಿ ಕರೆದ ವೃಷ್ಟಿಯ ತೆರನಂತೆ
ಅವರೆತ್ತ ಬಲ್ಲರೆನ್ನ ಸುಖ-ದುಃಖವನು ?
ಅಂಗತವಿಲ್ಲದ ಸಂಗವು ಅಳಲಿಲ್ಲದ ಹುಯ್ಯಲಂತ,
ಇದು ಕಾರಣ, ಕೂಡಲಸಂಗಮದೇವಾ,
ನಿಮ್ಮ ಶರಣರಿಗಲ್ಲದೆ ಬಾಯಿದೆರೆಯೆನು.

||೪೫೬||

೪೫೭

ಒಡೆದೋಡು ಎನ್ನ ಮನೆಯಲಿಲ್ಲದಂತೆ ಮಾಡಯ್ಯಾ,
ಕೊಡು ದೇವ, ಎನ್ನ ಕೈಯಲೊಂದು ಕರಿಕೆಯನು.
'ಮೃಡದೇವಾ ಶರಣೆಂದು ಭಿಕ್ಷುಕ್ಕೆ ಹೋದಡೆ
ಅಲ್ಲಿ, 'ನಡೆ ದೇವಾ' ಎಂದೆನಿಸು ಕೂಡಲಸಂಗಮದೇವಾ.

||೪೫೭||

೪೫೮

ಭವಿರಹಿತ ಭಕ್ತನಾದ ಬಳಿಕ,
 ಭಕ್ತಿಭಾಜನದಲ್ಲಿ ಮಾಡಿ ಭವಿಗಿಕ್ಕಲಾಗದಯ್ಯಾ.
 ಯುಕ್ತಿಶೂನ್ಯರಿಗೆ ಮುಂದೆ ಪ್ರಸಾದ ದೂರ,
 ಮುಕ್ತಿಯಿಲ್ಲ-ಮುಂದೆ ನಾಯ ಬಸುರಲ್ಲಿ ಬಪ್ಪುದು ತಪ್ಪುದು ಪೃಥ್ವಿಯೊಳಗೆ.
 ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದೆ
 ಅನಾಚಾರಕ್ಕೆಲ್ಲಿಯದೊ ?

||೪೫೮||

ಭಕ್ತನ ಪ್ರಸಾದಿಸ್ಥಲ

೪೫೯

ಅಯ್ಯಾ, ನಿಮ್ಮ ಶರಣರ ದಾಸೋಹಕ್ಕೆ
 ತನುಮನಧನವಲಸದಂತೆ ಮಾಡಯ್ಯಾ,
 ತನು ದಾಸೋಹಕ್ಕೆ ಉಬ್ಬುವಂತೆ ಮಾಡಯ್ಯಾ,
 ಮನ ದಾಸೋಹಕ್ಕೆ ಲೀಯವಹಂತೆ ಮಾಡು,
 ಧನ ದಾಸೋಹಕ್ಕೆ ಸವೆದು ನಿಮ್ಮ ಶರಣರ ಪ್ರಸಾದದಲ್ಲಿ
 ನಿರಂತರ ಆಡಿ, ಹಾಡಿ, ನೋಡಿ, ಕೂಡಿ, ಭಾವಿಸಿ, ಸುಖಿಸಿ,
 ಪರಿಣಾಮಿಸುವಂತೆ ಮಾಡು ಕೂಡಲಸಂಗಮದೇವಾ.

||೪೫೯||

೪೬೦

ಹಾರುವ ಹಾರುವನಷ್ಟೆ ನಾನು. ಸದ್ಭಕ್ತರೆನ್ನ ವರೆನ್ನವರೆಂದು :
 ಹಾರು[ವೆ] ಹಾರು[ವೆ]ನವ್ವಾ ನಾನು, ಶರಣರು ಎನ್ನವರೆನ್ನವರೆನ್ನವರೆಂದು,
 ಕೂಡಲಸಂಗನ ಶರಣರು ಒಕ್ಕುದನಿಕ್ಕಿ ಸಲಹುವರೆಂದು.

||೪೬೦||

೪೬೧

ಒಕ್ಕುದ ಮಿಕ್ಕುದನುಂಡು ಕಿವಿಕಿವಿದಾಡುವೆ.
 ಶರಣರ ಮನೆಯ ಲಿಂಗಿಯ ಡಿಂಗರಿಗ ನಾನು,
 ಕೂಡಲಸಂಗನ ಶರಣರ ಮನೆಯ
 ಭಕ್ತಿಯ ಮರುಳ ನಾನು.

||೪೬೧||

೪೬೨

ಗುರು ಲಿಂಗ ಜಂಗಮದಿಂದ ಪಾದೋದಕ ಪ್ರಸಾದವಾಯಿತ್ತು.
ಆ ಭಾವವೆ ಮಹಾಪ್ರಸಾದವಾಗಿ
ಎನಗೆ ಬೇರೆ ಪ್ರಸಾದವೆಂಬುದಿಲ್ಲ
ಕೂಡಲಸಂಗಮದೇವಾ.

||೪೬೨||

೪೬೩

ಆಹುದೆಂದರಿಯೆ, ಆಗದೆಂದರಿಯೆ,
ಆದಿಪಥವ ತೋರಲರಿಯೆ,
ಸತ್ಯವನರಿಯೆ, ಸಹಜವನರಿಯೆ,
ಸಜ್ಜನ ಶುದ್ಧವ ಮುನ್ನರಿಯೆ.
ನಿಮ್ಮ ಶರಣರ ಒಕ್ಕುದನುಂಡಿಪ್ಪೆ
ಕೂಡಲಸಂಗಮದೇವಾ.

||೪೬೩||

೪೬೪

ಆವನಾದಡೇನು ಶ್ರೀಮಹಾದೇವನ ನೆನೆವನ
ಬಾಯ ತಂಬುಲವ ಮೆಲುವೆ, ಬೀಳುಡೆಯ ಹೊದೆವೆ,
ಪಾದರಕ್ಷೆಯ ಕಾಯ್ದು ಬದುಕುವೆ,
ಕೂಡಲಸಂಗಮದೇವಾ.

||೪೬೪||

೪೬೫

ಒಂದುವನರಿಯದ ಸಂದೇಹಿ ನಾನಯ್ಯಾ,
ನಂಬುಗೆಯಿಲ್ಲದ ಡಂಬಕ ನಾನಯ್ಯಾ,
ನಿಮ್ಮ ನಂಬಿದ ಶರಣರ ಡಿಂಗರಿಗ ನಾನು,
ಕೂಡಲಸಂಗಮದೇವಾ.

||೪೬೫||

೪೬೬

ಬಿಡದೆ ಬಾಗಿಲ ಎಂಜಲ ಕಾಯ್ದಿಪ್ಪೆನು, ಕಿಂಕರನು.
ಕಿಂಕರರ ಮನೆಯಲ್ಲಿ ಕಿಂಕಿಲವನು ಆನು ಹಾರುತ್ತಿಪ್ಪೆನು,
ನಮ್ಮ ಕೂಡಲಸಂಗನ ಶರಣರ
ಒಕ್ಕುದ ಮಿಕ್ಕುದನುಂಬ ಕಿಂಕರ ನಾನು.

||೪೬೬||

೪೬೭

ತೊತ್ತಿಂಗೇಕೆ ಲಕ್ಷಣ ? ಬಂಟಂಗೇಕೆ ಆಚಾರ ?
ಆಗಮವೇಕೆ ಡಿಂಗರಿಗಂಗೆ ?
ಒಕ್ಕುದನುಂಬುವಂಗಯ್ಯಾ, ಕೂಡಲಸಂಗಮದೇವಾ
ನಿಮ್ಮ ನಂಬುವುದಾಚಾರವಯ್ಯಾ.

||೪೬೭||

೪೬೮

ತೊತ್ತಿಂಗೇ ಲಕ್ಷಣವೇಕಯ್ಯಾ ?
ಅವರೊಕ್ಕುದನುಂಡು ಮಿಕ್ಕುದ ಕಾಯ್ಡಿಪ್ಪುದು.
ಸಾರೆ ಹೊರಸೇಕೆ, ಅವಳಿಗೆ ಮಾರುತ್ತರವೇಕೆ ?
ಕೂಡಲಸಂಗನ ಶರಣರೊಡನೆ
ಇದಿರುತ್ತರವೇಕೆ ಸಿಂಬಕಂಗೆ ?

||೪೬೮||

೪೬೯

ಪಾದೋದಕವ ಕೊಂಬೆ, ಪ್ರಸಾದವ ಕೊಂಬೆ,
ಅರ್ಥಪ್ರಾಣಾಭಿಮಾನ ನಿಮ್ಮದೆಂಬೆ.
ರಾತ್ರಿಯಲೊತ್ತೆಯ ಕೊಂಬ ಪಾತಕ ಸೂಳಿಯಂತೆ,
ಬರಿ ಮಾತಿಂಗೊಲೆವನೆ ನಮ್ಮ ಕೂಡಲಸಂಗಮದೇವ ?

||೪೬೯||

೪೭೦

ಪಾತಕ ಕಹಾಪಾತಕವ ಮಾಡಿದವನು
ಸದ್ಭಕ್ತರ ಮನೆಗೆ ಹೋಗಿ,
ಅವರೊಕ್ಕ ಪ್ರಸಾದವನಾಯ್ತುಂಡಡೆ,
ಸಕಲ ಬ್ರಹ್ಮಹತ್ಯಾದಿ ಪಾತಕ ಪರಿಹಾರ.
ಒಮ್ಮೆ ಬೇಡಿಕೊಂಡುಂಡಡೆ !
ಪಾತಕೇ ಸಮನುಪ್ರಾಪ್ತೇ ಶಿವಭಕ್ತಗೃಹಂ ವ್ರಜೇತ್ |
ಯಾಚಯೇದನ್ನಮಮೃತಂ ತದಲಾಭೇ ಜಲಂ ಪಿಬೇತ್ ||
ಇದು ಕಾರಣ ಕೂಡಲಸಂಗಮದೇವಾ,
ನಿಮ್ಮ ಸದ್ಭಕ್ತರಿಗೆ ನಮೋ ನಮೋ ಎಂಬೆನು.

||೪೭೦||

೪೨೦

ನಾನು ಹೊತ್ತ ಹುಳ್ಳಿಯನಂಬಲಿಗೆ ಕೊಂಬುವರಿಲ್ಲ ನೋಡಯ್ಯಾ.
 ಆನು ನಿಮ್ಮ ಶರಣರ ಒಕ್ಕುದನುಂಡು ಬದುಕುವೆನಯ್ಯಾ.
 ಮೇರುವ ಸಾರಿದ ಕಾಗೆ ಹೊಂಬಣ್ಣವಪ್ಪುದು ತಪ್ಪುದು
 ಕೂಡಲಸಂಗಮದೇವಾ.

||೪೨೦||

೪೨೧

ಭವಭವದಲ್ಲಿ ನಿಮ್ಮ ಜಂಗಮವೆ ಶರಣಯ್ಯಾ.
 ಅವರುಂಡು ಮಿಕ್ಕುದ ಉಡುಗಿ,
 ಒಕ್ಕಪ್ರಸಾದವನಾಯ್ದುಕೊಂಬ ಮರುಳ ನಾನಯ್ಯಾ.
 ನಮ್ಮ ಕೂಡಲಸಂಗನ ಶರಣರ ರಿಣವ ನಾ ಹಿಂಗಲಾರೆ.

||೪೨೧||

೪೨೨

ದಾಸಿಯ ವರ್ಗದಲ್ಲಿಪ್ಪೆನು ಶಿವಶರಣರ ಮನೆಯಲ್ಲಿ.
 ಅವರೊಕ್ಕುದನುಂಡು, ಮಿಕ್ಕುದ ಕಾಯ್ದುಕೊಂಡಿಪ್ಪ ಕಾರಣ
 ಕಾಲ ಮುಟ್ಟಲಮ್ಮನು, ಕಲ್ಪಿತ ತೊಡೆಯಿತ್ತು.
 ಭವಬಂಧನ ಹಿಂಗಿತ್ತು, ಕರ್ಮ ನಿರ್ಮಳವಾಗಿತ್ತು.
 ಅವರ ತೊತ್ತಿನ ತೊತ್ತಿನ ಪಡಿದೊತ್ತಿನ ಮಗನೆಂದು
 ಕೂಡಲಸಂಗಮದೇವನು 'ಇತ್ತ ಬಾ' ಎಂದು ಎತ್ತಿಕೊಂಡನು.

||೪೨೨||

೪೨೩

ಜನ್ಮ ಜನ್ಮಕ್ಕೆ ಹೊಗಲೀಯದೆ,
 ಸೋಸಹಂ ಎಂದೆನಿಸದೆ ದಾಸೋಸಹಂ ಎಂದೆನಿಸಯ್ಯಾ.
 ಲಿಂಗಜಂಗಮದ ಪ್ರಸಾದವ ತೋರಿ ಬದುಕಿಸಯ್ಯಾ
 ಕೂಡಲಸಂಗಮದೇವಾ.

||೪೨೩||

೪೨೪

ಕರ್ತರು ನಿಮ್ಮ ಗಣಗಳು ಎನ್ನ ತೊತ್ತುಮಾಡಿ ಸಲಹಿದ ಸುಖವು
 ಸಾಲೋಕ್ಕ, ಸಾಮಿಪ್ಯ, ಸಾರೂಪ್ಯ, ಸಾಯುಜ್ಯದಂತುಟಲ್ಲ -
 ಕೇಳಯ್ಯಾ, ಕೂಡಲಸಂಗನ ಶರಣರು
 ತಮ್ಮ ಒಕ್ಕುದನಿಕ್ಕಿ ಸಲಹಿದ ಸುಖವು.

||೪೨೪||

ಭಕ್ತನ ಪ್ರಾಣಲಿಂಗಿಸ್ಥಲ

೪೨೬

ತೊತ್ತಿಂಗೆ ಬಲ್ಲಹನೊಲಿದಡೆ ಪದವಿಯ ಮಾಡದೆ ಮಾಬನೆ ?
 ಜೇಡರ ದಾಸಯ್ಯಂಗೊಲಿದಾತ ಮತ್ತೊಬ್ಬ ದೇವನೆ, ಅಯ್ಯಾ ?
 ಮಾದಾರ ಚೆನ್ನಯ್ಯಂಗೆ, ಡೋಹರ ಕಕ್ಕಯ್ಯಂಗೆ,
 ತೆಲುಗು ಜೊಮ್ಮಯ್ಯಂಗೆ ಒಲಿದಾತ ಮತ್ತೊಬ್ಬ ದೇವನೆ, ಅಯ್ಯಾ ?
 ಎನ್ನ ಮನದ ಪಂಚೇಂದ್ರಿಯ ನಿಮ್ಮತ್ತಲಾದಡೆ
 ತನ್ನತ್ತ ಮಾಡುವ ಕೂಡಲಸಂಗಮದೇವಯ್ಯಾ.

||೪೨೬||

೪೨೭

ಹೊರಗೆ ಹೂಸಿ ಏವೆನಯ್ಯಾ, ಒಳಗೆ ಶುದ್ಧವಿಲ್ಲದನ್ನಕ್ಕ ?
 ಮಣೆಯ ಕಟ್ಟಿ ಏವೆನಯ್ಯಾ, ಮನ ಮುಟ್ಟಿದನ್ನಕ್ಕ ?
 ನೂರನೋದಿ ಏವೆನಯ್ಯಾ,
 ನಮ್ಮ ಕೂಡಸಂಗಮದೇವರ ಮನಮುಟ್ಟಿದನ್ನಕ್ಕ ?

||೪೨೭||

೪೨೮

ಸುಚಿತ್ತದಿಂದ ನಿಮ್ಮ ನೆನೆಯಲೊಲ್ಲದೆನ್ನ ಮನ,
 ಎಂತಯ್ಯಾ ? ಎನಗಿನ್ನಾವುದು ಗತಿ ?
 ಎಂತಯ್ಯಾ ? ಎನಗಿನ್ನಾವುದು ಮತಿ ?
 ಎಂತಯ್ಯಾ ? ಹರಹರಾ, ಕೂಡಲಸಂಗಮದೇವಾ
 ಮನದ ಸಂತೈಸೆನ್ನ.

||೪೨೮||

೪೨೯

ಅಷ್ಟದಳ ಕಮಲವ ಸುತ್ತವ ಜೀವಾತ್ಮನ
 ಮೆಟ್ಟಿದ ದಳವನರಿಯದೆ.
 ಆನು ಭಕ್ತನೆಂತೆಂಬೆ ? ಆನು ಶರಣನೆಂತೆಂಬೆ ? ಆನು ಲಿಂಗೈಕ್ಯನೆಂತೆಂಬೆ ?
 ಕೂಡಲಸಂಗಮದೇವಾ
 ಎನ್ನ ಮನವು ಸಮಾಧಾನವಾಗದನ್ನಕ್ಕ ?

||೪೨೯||

೪೮೦

ನಾ ನಿಮ್ಮ ನೆನೆವನು, ನೀವೆನ್ನನರಿಯಿರಿ.
ನಾ ನಿಮ್ಮನೋಲೈಸುವೆನು, ನೀವೆನ್ನ ಕಾಣಿರಿ.
ನಾನೆಂತು ಬದುಕುವೆನೆಂತು ಜೀವಿಸುವೆನಯ್ಯಾ ?
ಕೂಡಲಸಂಗಮದೇವಾ,
ಎನಗೆ ನೀವೆ ಪ್ರಾಣ ಗತಿ ಮತಿ, ನೋಡಯ್ಯಾ.

||೪೮೦||

೪೮೧

ತಂದೆ ನೀನು ತಾಯಿ ನೀನು, ಬಂಧು ನೀನು ಬಳಗ ನೀನು.
ನೀನಲ್ಲದೆ ಮತ್ತಾರೂ ಇಲ್ಲಯ್ಯಾ,
ಕೂಡಲಸಂಗಮದೇವಾ,
ಹಾಲಲದ್ದು, ನೀರಲದ್ದು.

||೪೮೧||

೪೮೨

ಎನ್ನ ಆಪತ್ತು-ಸುಖ-ದುಃಖ ನೀನೆ ಕಂಡಯ್ಯಾ,
ಮತ್ತಾರೂ ಇಲ್ಲ, ಹರಹರಾ, ನೀನೆ ಕಂಡಯ್ಯಾ,
ಎನ್ನ ಮಾತಾಪಿತನು ನೀನೆ ಕಂಡಯ್ಯಾ.
ಕೂಡಲಸಂಗಮದೇವಾ.

||೪೮೨||

೪೮೩

ಎನ್ನ ಜನ್ಮವ ತೊಡೆದನೀ ಧರ್ಮಿ,
ಎನ್ನ ಜನ್ಮವನತಿಗಳೆದಾ ಸಧರ್ಮಿ.
ಎನ್ನ ಭವಬಂಧನವ ನಿಃಕರಿಸಿದೆಯಾಗಿ,
ಶಿವನೆ ಗತಿಯೆಂದು ನಂಬಿದೆಯಯ್ಯಾ.
ಎನ್ನ ಅಷ್ಟಮದಂಗಳ ಸುಟ್ಟುರುಹಿದೆಯಾಗಿ,
ಕಟ್ಟುಗ್ರದಿಂದ ನಿಮ್ಮ ಶ್ರೀಚರಣವ ಕಂಡೆ.
ಸೃಷ್ಟಿಪ್ರತಿಪಾಲಕಾ, ನಿಮ್ಮ ನಂಬಿದೆ,
ಕರುಣಿಸು ಕೂಡಲಸಂಗಮದೇವಾ.

||೪೮೩||

೪೮೪

ಭವರೋಗವೈದ್ಯನೆಂದು ನಾ ನಿಮ್ಮ ಮರೆಹೊಕ್ಕೆ,
ಭಕ್ತಿದಾಯಕ ನೀನು ಕರುಣಿಸು ಲಿಂಗತಂದೆ.

ಭಕ್ತಸ್ತಲ

ಜಯ ಜಯ ಶ್ರೀ ಮಹಾದೇವ, ಜಯ ಜಯ ಶ್ರೀ ಮಹಾದೇವ,
ಜಯ ಜಯ ಶ್ರೀ ಮಹಾದೇವ ಎನ್ನುತ್ತಿದ್ದಿತ್ತೆನ್ನ ಮನವು.
ಕೂಡಲಸಂಗಮದೇವಗೆ ಶರಣೆಂದಿತ್ತೆನ್ನ ಮನವು.

||೪೪೪||

ಭಕ್ತನ ಶರಣಸ್ಥಲ

೪೪೫

ಅಂಗಯ್ಯ ಒಳಗಣ ಲಿಂಗವ ನೋಡುತ್ತ,
ಕಂಗಳು ಕಡೆಗೋಡಿವರಿಯುತ್ತ ಸುರಿಯುತ್ತ ಎಂದಿಷ್ಟೆನೊ ?
ನೋಟವೆ ಪ್ರಾಣವಾಗಿ ಎಂದಿಷ್ಟೆನೊ ?
ಕೂಟವೇ ಪ್ರಾಣವಾಗಿ ಎಂದಿಷ್ಟೆನೊ ?
ಎನ್ನ ಅಂಗವಿಕಾರದ ಸಂಗವಳಿದು,
ಕೂಡಲಸಂಗಯ್ಯಾ, ಲಿಂಗ ಲಿಂಗವೆನುತ್ತ.

||೪೪೫||

೪೪೬

ಎದೆ ಬಿರಿವನ್ನಕ್ಕ, ಮನ ದಣವನ್ನಕ್ಕ,
ನಾಲಗೆ ನಲಿನಲಿದೋಲಾಡುವನ್ನಕ್ಕ
ನಿಮ್ಮ ನಾಮಾಮೃತವ ತಂದೆರೆಸು ಕಂಡಯ್ಯಾ, ಎನಗೆನ್ನ ತಂದೆ.
ಬಿರಿಮುಗುಳಂದದಿ ಎನ್ನ ಹೃದಯ
ನಿಮ್ಮ ಶ್ರೀಚರಣದ ಮೇಲೆ ಬಿದ್ದರಳುಗೆ,
ಕೂಡಲಸಂಗಯ್ಯಾ.

||೪೪೬||

೪೪೭

ಆಡಿ ಕಾಲು ದಣೆಯವು, ನೋಡಿ ಕಣ್ಣು ದಣೆಯವು,
ಹಾಡಿ ನಾಲಿಗೆ ದಣೆಯದು, ಇನ್ನೇವೆನಿನ್ನೇವೆ.
ನಾ ನಿಮ್ಮ ಕೈಯಾರೆ ಪೂಜಿಸಿ ಮನದಣೆಯಲೊಲ್ಲ ದಿನ್ನೇವೆನಿನ್ನೇವೆ ?
ಕೂಡಲಸಂಗಮದೇವಾ ಕೇಳಯ್ಯಾ.
ನಿಮ್ಮ ಉದರವ ಬಗಿದಾನು ಹೊಗುವ ಭರವೆನಗೆ.

||೪೪೭||

೪೮೮

ಕಾಯಸಂಗ ನಿಸ್ಸಂಗವಾಗಿ ಇನ್ನಾವ ಸಂಗವನರಿಯೆನಯ್ಯಾ.
ಮಿಗೆ ಒಲಿದೆನಾಗಿ ಅಗಲಲಾರೆ.
ನಗೆಮೊಗದರಸ, ಅವಧಾರು.
ಕೂಡಲಸಂಗಮದೇವಾ,
ಬಗಿದು ಹೊಗುವೆನು ನಾ ನಿಮ್ಮ ಮನವನು.

||೪೮೮||

೪೮೯

ನೋಡಿ ನೋಡಿ ಲಿಂಗಧ್ಯಾನವೆನ್ನ ಮನ !
ರಾಗರಂಜನೆಯ ಉತುಪತಿ ಸ್ಥಿತಿಲಯ ನಿನಗಿಂದಾದುವು.
ರಾಗರಂಜನೆಯ ಪೂಜೆ ಎನ್ನ ಮನ !
ಕೂಡಲಸಂಗಮದೇವಾ, ಅಹಾ, ಎನ್ನ ಮನ !

||೪೮೯||

೪೯೦

ವಾರವೆಂದರಿಯೆ, ದಿನವೆಂದರಿಯೆ,
ಏನೆಂದರಿಯೆನಯ್ಯಾ.
ಇರುಳೆಂದರಿಯೆ, ಹಗಲೆಂದರಿಯೆ,
ಏನೆಂದರಿಯೆನಯ್ಯಾ.
ನಿಮ್ಮ ಪೂಜಿಸಿ ಎನ್ನವ ಮರೆದೆ
ಕೂಡಲಸಂಗಮದೇವಾ.

||೪೯೦||

೪೯೧

ನಿಮ್ಮ ನೋಟವನಂತಸುಖ, ನಿಮ್ಮ ಕೂಟ ಪರಮಸುಖ.
ಅವಟುಕೋಟಿ ರೋಮಂಗಳು ಕಂಗಳಾಗಿ ನೋಡುತ್ತಿದ್ದೆನು.
ಕೂಡಲಸಂಗಮದೇವಯ್ಯಾ, ನಿಮ್ಮ ನೋಡಿ ನೋಡಿ
ಮನದಲ್ಲಿ ರತಿಹುಟ್ಟಿ, ನಿಮಿದರ್ವೆನ್ನ ಕಳೆಗಳು.

||೪೯೧||

೪೯೨

ವಚನದಲ್ಲಿ ನಾಮಾಮೃತ ತುಂಬಿ,
ನಯನದಲ್ಲಿ ಮೂರುತಿ ತುಂಬಿ.
ಮನದಲ್ಲಿ ನಿಮ್ಮ ನೆನಹು ತುಂಬಿ.
ಕಿವಿಯಲ್ಲಿ ಕೀರುತಿ ತುಂಬಿ.

ಭಕ್ತಸ್ಥಲ

ಕೂಡಲಸಂಗಮದೇವಾ

ನಿಮ್ಮ ಚರಣಕಮಲದೊಳಗಾನು ತುಂಬಿ.

||೪೯೨||

೪೯೩

ಅಡಿಗಡಿಗೆ ಲಿಂಗವನಡಿಯಡರಿ ನೋಡಿ ನೋಡಿ,
ಕಂಗಳು ಕಡೆಗೋಡಿವರಿದವೆನಗಯ್ಯಾ, ಎನ್ನ ಅಶ್ರುಜಲಂಗಳು !
ಆಲಿಕಲ್ಲ ರೂಹಿನಂತೆ, ಅರಗಿನ ಪುತ್ಥಳಿಯಂತೆ
ತನು ಪುಳಕಿತವಾದ ಬೆಮರ ಬಿಂದುಗಳೆಲ್ಲಾ !
ಕೂಡಲಸಂಗನ ದರ್ಶನಸ್ಪರ್ಶದಿಂದ
ಮನವೊಲಿದು ನೆರೆವ ಭರವನೇನ ಹೇಳುವೆನಯ್ಯಾ.

||೪೯೩||

೪೯೪

ತಾಳಮಾನ ಸರಿಸವನರಿಯೆ,
ಓಜೆ ಬಜಾವಣೆಯ ಲೆಕ್ಕವನರಿಯೆ, ಅಮೃತಗಣ ದೇವಗಣವನರಿಯೆ,
ಕೂಡಲಸಂಗಮದೇವಾ, ನಿನಗೆ ಕೇಡಿಲ್ಲವಾಗಿ
ಆನು ಒಲಿದಂತೆ ಹಾಡುವೆ.

||೪೯೪||

೪೯೫

ವರಂ ಪ್ರಾಣಪರಿತ್ಯಾಗಶ್ಚೇದನಂ ಶಿರಸೋಽಪಿ ವಾ |
ನತ್ವನಭ್ಯರ್ಚ್ಯ ಭುಂಜೇಯಾತ್ ಭಗವಂತಂ ತ್ರಿಲೋಚನಂ ||
ಎಂದುದಾಗಿ. ಧೇಹಧರ್ಮ ತನ್ನ ಆದಂತೆ ಆಗಲಿ,
ಕೂಡಲಸಂಗನ ಪೂಜಿಸಿದಲ್ಲದೆ ನಿಲಲಾರೆನು.

||೪೯೫||

೪೯೬

ಸುರರು ಕಿನ್ನರರು ಕಿಂಪುರುಷರೆಂಬವರನಾರು ಬಲ್ಲರು ?
ಎನ್ನ ಚಿತ್ತವು ನಿಮ್ಮ ಮೇಲೆ ಸಂಗಯ್ಯಾ,
ಎನ್ನ ಚಿತ್ತವು ನಿಮ್ಮ ಮೇಲೆ ಲಿಂಗಯ್ಯಾ,
ಕೂಡಲಸಂಗಮದೇವಾ
ಅನ್ಯವೆಂಬುದನರಿಯೆನಯ್ಯಾ.

||೪೯೬||

೪೯೭

ಮುಂಡೆಯ ಬೋಳಿಸಿಕೊಂಡು ಗಂಡುದೊತ್ತುವೊಕ್ಕೈನಯ್ಯಾ,
 ಲಜ್ಜೆಗೆಟ್ಟಾದಡೂ ಲಿಂಗವನೊಲಿಸುವೆ,
 ನಾಣುಗೆಟ್ಟಾದಡೂ ಲಿಂಗವನೊಲಿಸುವೆ,
 ಕೆಲದ ಸಂಸಾರಿಗಳು ನಗುತ್ತಿದರ್ಡಿರಲಿ,
 ಕೂಡಲಸಂಗಮದೇವಾ, ಶರಣಗತಿವೊಕ್ಕೈನಯ್ಯಾ.

||೪೯೭||

೪೯೮

ಎನಗೆ ನಿಮ್ಮ ನೆನಹಾದಾಗ ಉದಯ,
 ಎನಗೆ ನಿಮ್ಮ ಮರಹಾದಾಗ ಅಸ್ತಮಾನ.
 ಎನಗೆ ನಿಮ್ಮ ನೆನಹವೆ ಜೀವನ,
 ಎನಗೆ ನಿಮ್ಮ ನೆನಹವೆ ಪ್ರಾಣ, ಕಾಣಾ ತಂದೆ.
 ಸ್ವಾಮಿ, ಎನ್ನ ಹೃದಯದಲ್ಲಿ ನಿಮ್ಮ ಚರಣದುಂಡಿಗೈನೊತ್ತಯ್ಯಾ,
 ವದನದಲಿ ಷಡಕ್ಷರಿಯ ಬರೆಯಯ್ಯಾ ಕೂಡಲಸಂಗಮದೇವಾ.

||೪೯೮||

೪೯೯

ಎನ್ನ ಕಾಯವ ದಂಡಿಗೈಯ ಮಾಡಯ್ಯಾ,
 ಎನ್ನ ಶಿರವ ಸೋರೆಯ ಮಾಡಯ್ಯಾ,
 ಎನ್ನ ನರವ ತಂತಿಯ ಮಾಡಯ್ಯಾ,
 ಎನ್ನ ಬೆರಳ ಕಡ್ಡಿಯ ಮಾಡಯ್ಯಾ,
 ಬತ್ತೀಸ ರಾಗವ ಪಾಡಯ್ಯಾ, ಉರದಲೊತ್ತಿ ಬಾರಿಸು,
 ಕೂಡಲಸಂಗಮದೇವಾ.

||೪೯೯||

೫೦೦

ಕುರುಳು ಬೆರಳು ಮುಡುಹು ಮುಂಬಲ್ಲ ಕೊಳ್ಳಾ,
 ನಿರಿಯನಿಕ್ಕಿ ದಾಂಟಿದಡೆ ಅಂತೆನ್ನ ನಂಬಾ,
 ಪರಪುರುಷರ ಮುಖವ ನೋಡದಂತೆ ಮಾಡಾ,
 ಬಳಿಕ ನೀನೆಹಗೆ ಇರಿಸಿದಂತಿರಿಸಾ,
 ಎನ್ನ ಉರದಲ್ಲಿ ಕೂಡಲಸಂಗಯ್ಯನೆಂದು ಬರೆಯಾ,
 ಹರಿಬ್ರಹ್ಮರಿಗೆ ಎರಗದಂತೆ ಬಳಿನೀರನೆರೆಯಾ.

||೫೦೦||

೫೦೧

ಕಂಡ ಕನಕು : ನಿಧಾನವ ಕಂಡೆನಯ್ಯಾ,
ಬಿಡಲಾರದ ನಿಧಾನವ ಕಂಡೆನಯ್ಯಾ,
ಕೂಡಲಸಂಗಯ್ಯನೆಂಬ ನಿಧಾನವ ಕಂಡು
ಬಿಡಲಾರೆನಯ್ಯಾ.

||೫೦೧||

೫೦೨

ಹೊನ್ನ ಹಾವುಗೆಯ ಮೆಟ್ಟಿದವನ !
ಮಿಡಿಮುಟ್ಟಿದ ಕೆಂಜೆಡೆಯವನ !
ಮೈಯಲ್ಲಿ ವಿಭೂತಿಯ ಹೂಸಿದವನ !
ಕರದಲ್ಲಿ ಕಪಾಲವ ಹಿಡಿದವನ !
ಅರ್ಧನಾರಿಯಾದವನ !
ಬಾಣನ ಬಾಗಿಲ ಕಾಯ್ದವನ !
ನಂಬಿಗೆ ಕುಂಟಣೆಯಾದವನ !
ಚೋಳಂಗೆ ಹೊನ್ನಮಳೆಯ ಕರೆದವನ !
ಎನ್ನ ಮನಕ್ಕೆ ಬಂದವನ
ಸದ್ಭಕ್ತರ ಹೃದಯದಲಿಪ್ಪವನ !
ಮಾಡಿದ ಪೂಜೆಯಲೊಪ್ಪವನ !
ಕೂಡಲಸಂಗಯ್ಯನೆಂಬವನ !!

||೫೦೨||

೫೦೩

ಮನಕ್ಕೆ ಮನೋಹರವಲ್ಲದ ಗಂಡರು
ಮನಕೆ ಬಾರರು, ಕೇಳವ್ವಾ ಕೇಳದೀ,
ಪನ್ನಗಭೂಷಣರಲ್ಲದ ಗಂಡರು
ಇನ್ನೆನಗಾಗದ ಮೊರೆ, ನೋಡವ್ವಾ.
ಕನ್ನೆಯಂದಿನ ಕೂಟ, ಚಿಕ್ಕಂದಿನ ಬಾಳುವೆ,
ನಿಮ್ಮಾಣೆಯಯ್ಯಾ, ಕೂಡಲಸಂಗಮದೇವಾ.

||೫೦೩||

೫೦೪

ಜಗವೆಲ್ಲಾ ಅರಿಯಲು ಎನಗೊಬ್ಬ ಗಂಡನುಂಟು,
ಆನು ಮುತ್ತೈದೆ, ಆನು ನಿಟ್ಟೈದೆ.
ಕೂಡಲಸಂಗಮದೇವಯ್ಯಾನಂತಪ್ಪ ಎನಗೊಬ್ಬ ಗಂಡನುಂಟು.

||೫೦೪||

೫೦೫

ಸಂಸಾರವೆಂಬ ಶ್ವಾನನಟ್ಟಿ, ಮೀಸಲ ಬೀಸರವ ಮಾಡದಿರಯ್ಯಾ,
 ಎನ್ನ ಚಿತ್ತವು ನಿಮ್ಮ ಧ್ಯಾನವಯ್ಯಾ.
 ನೀವಲ್ಲದೆ ಮತ್ತೇನನೂ ಅರಿಯೆನು.
 ಕನೈಯಲ್ಲಿ ಕೈವಿಡಿದೆನು, ನಿಮ್ಮಲ್ಲಿ ನೆರೆದೆನು.
 ಮನ್ನಿಸು ಕಂಡಾ, ಮಹಾಲಿಂಗವೆ.
 ಸತಿಯಾನು, ಪತಿ ನೀನಯ್ಯಾ.
 ಮನೆಯೊಡೆಯ ಮನೆಯ ಕಾಯ್ವಿಪ್ಪಂತೆ
 ನೀವೆನ್ನ ಮನವ ಕಾಯ್ವಿಪ್ಪ ಗಂಡನು.
 ನಿಮಗೋತ ಮನವನನ್ಯಕ್ಕೆ ಹರಿಸಿದಡೆ
 ನಿಮ್ಮ ಅಭಿಮಾನ ಹಾನಿ, ಕೂಡಲಸಂಗಮದೇವಾ.

||೫೦೫||

ಭಕ್ತನ ಐಕ್ಯಸ್ಥಲ

೫೦೬

ನೀನೊಲಿಯಿತ್ತೆ ಪುಣ್ಯ, ನೀನೊಲ್ಲದು ವೆ ಪಾಪ,
 ಸಕಲ ಜಗದೊಳಗೆ ಅನುಶ್ರುತನಾಗಿವೈಯಯ್ಯಾ.
 ನೀನೊಲಿದವನೆ ನಿಮ್ಮನರಿದವನು.
 ಪ್ರಸಾದಾದ್ದೇವತಾಭಕ್ತಿಃ ಪ್ರಸಾದೋ ಭಕ್ತಿಸಂಭವಃ |
 ಯಥೈವಾಂಕುರತೋ ಬೀಜಂ ಬೀಜತೋ ವಾ ಯಥಾಂಕುರಃ ||
 ನೀನೊಲಿದವನೆ ಧನ್ಯ, ಜಗಕ್ಕೆ ಪಾವನ ಕೂಡಲಸಂಗಮದೇವಾ.

||೫೦೬||

೫೦೭

ಅಷ್ಟವಿಧಾರ್ಚನೆ ಮೋಡಶೋಪಚಾರವ
 ಅಂದಂದಿನ ಕೃತ್ಯವ ಅಂದಂದಿಗೆ ಆನು ಮಾಡಿ ಶುದ್ಧನಯ್ಯಾ.
 ಹಂಗು ಹರಿಯಿಲ್ಲದ ಕಾರಣ,
 ಕೂಡಲಸಂಗಮದೇವ ನಿಷ್ಟಲದಾಯಕನಾಗಿ
 ಆನು ಮಾಡಿ ಶುದ್ಧನಯ್ಯಾ.

||೫೦೭||

೫೦೮

'ಮಾಟ ಕೂಟ, ಫಲ ಪ್ರಾಪ್ತಿ' ಎಂಬ ಮಾತ ಕೇಳಲಾಗದು ಶಿವಾಶಿವಾ !
ನಿಮ್ಮ ಭಕ್ತರಿಗೆ ಮಾಡಿದನೆನ್ನದಿರೆಂದು
ಶ್ರೀ ಗುರುಲಿಂಗವು ಕೃಪೆಯ ಮಾಡಿದ ಕಾರಣ.
ಅಲ್ಲಿ ಮಾಡುವವರೂ ಮಾಡಿಸಿಕೊಂಬವರೂ ನೀವೆ
ಕೂಡಲಸಂಗಮದೇವಾ.

||೫೦೮||

೫೦೯

ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ತನು ಹಾಳಾಯಿತ್ತಯ್ಯಾ,
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಮನ ಹಾಳಾಯಿತ್ತಯ್ಯಾ,
ಅಯ್ಯಾ, ನಿಮ್ಮ ಅನುಭಾವದಿಂದ ಎನ್ನ ಕರ್ಮಭೇದನವಾಯಿತ್ತಯ್ಯಾ,
ನಿಮ್ಮವರು ಅಡಿಗಡಿಗೆ ಹೇಳಿ ಭಕ್ತಿಯೆಂಬೀ ಒಡವೆಯನು
ದಿಟವ ಮಾಡಿ ತೋರಿದರು ಕಾಣಾ, ಕೂಡಲಸಂಗಮದೇವಾ.

||೫೦೯||

೫೧೦

ಭಕ್ತನೆಂತೆಂಬೆನಯ್ಯಾ ? ಭವಿಯ ಸಂಗ ಬಿಡದನ್ನಕ್ಕ
ಮಾಹೇಶ್ವರನೆಂತೆಂಬೆನಯ್ಯಾ ? ಪರಸ್ತ್ರೀ ಪರಧನದಾಸೆ ಬಿಡದನ್ನಕ್ಕ.
ಪ್ರಸಾದಿಯೆಂತೆಂಬೆನಯ್ಯಾ ? ಅಧಿವ್ಯಾಧಿ ನಷ್ಟವಾಗದನ್ನಕ್ಕ.
ಪ್ರಾಣಲಿಂಗಿಯೆಂತೆಂಬೆನಯ್ಯಾ ? ಪ್ರಾಣ ಸ್ವಸ್ಥಿರವಾಗದನ್ನಕ್ಕ.
ಶರಣನೆಂತೆಂಬೆನಯ್ಯಾ ? ಪಂಚೇಂದ್ರಿಯ ನಾಶವಾಗದನ್ನಕ್ಕ.
ಐಕ್ಯನೆಂತೆಂಬೆನಯ್ಯಾ ? ಜನನ ಮರಣ ವಿರಹಿತವಾಗದನ್ನಕ್ಕ.
ಇಂತಪ್ಪ ಭಾಷೆ ವ್ರತ ನೇಮಗಳ ನಾನರಿಯೆನಯ್ಯಾ,
ಅಘಟಿತಘಟಿತ ವರ್ತಮಾನದ ನಾನರಿಯೆನಯ್ಯಾ.
ನಿಮ್ಮ ಶರಣರ ತೊತ್ತು-ಭೃತ್ಯಾಚಾರವ ಮಾಡುವೆ
ಕೂಡಲಸಂಗಮದೇವಾ.

||೫೧೦||

೫೧೧

ಅಭ್ಯಾಸವೆನ್ನ ವರ್ತಿಸಿತ್ತಯ್ಯಾ, ಭಕ್ತಿ ಸಾಧ್ಯವಾಗದು.
ನಾನೇವೆನಯ್ಯಾ ?
ಅನು ನಿಮ್ಮ ಮನಂಬೊಗುವನ್ನಕ್ಕ ನೀವೆನ್ನ ಮನಂಬೊಗುವನ್ನಕ್ಕ
ಕಾಯಗುಣಗಳ ಕಳೆದವರಿಗೆ ಶರಣೆಂಬೆ
ಕೂಡಲಸಂಗಮದೇವಾ.

||೫೧೧||

೫೧೧

ತನುಸಾರಾಯರ ಮನಸಾರಾಯರ ಜ್ಞಾನಸಾರಾಯರ
ತೋರಯ್ಯಾ, ನಿಮ್ಮ ಧರ್ಮ.
ಭಾವಸಾರಾಯರ ಭಕ್ತಿಸಾರಾಯರ
ತೋರಯ್ಯಾ, ನಿಮ್ಮ ಧರ್ಮ.
ಕೂಡಲಸಂಗಮದೇವಯ್ಯಾ
ನಿಮ್ಮನರಿಯದ ಅವಗುಣಗಳ
ತೋರದಿರಯ್ಯಾ, ನಿಮ್ಮ ಧರ್ಮ.

||೫೧೧||

೫೧೨

ಸಂಚಲವಿಲ್ಲದ, ಭಕ್ತಿವಂಚನೆಯಿಲ್ಲದ ಮಹಾಂತರ ತೋರಾ.
ತನುಶುಚಿ ಮನಶುಚಿಗಳನು ತೋರಾ,
ಇಂತಪ್ಪ ಶಿವಲಿಂಗೈಕ್ಯರ ತೋರಿ ಬದುಕಿಸು.
ಕೂಡಲಸಂಗಮದೇವಾ.

||೫೧೨||

೫೧೩

ಕಾಮಸಂಗವಳಿದು ಅನುಭಾವಸಂಗದಲುಳಿದವರ ಆಗಲಲಾರೆನು,
ಶಿವಂಗಿ ಮಿಗೆ ಒಲಿದವರನು ನಾನು ಆಗಲಲಾರೆನು ಕಾಣಾ,
ಕೂಡಲಸಂಗಮದೇವಾ.

||೫೧೩||

೫೧೪

ಭಕುತಿರತಿಯ ವಿಕಳತೆಯ ಯುಕುತಿಯನೇನ ಬೆಸಗೊಂಬಿರಯ್ಯಾ ?
ಕಾಮಿಗುಂಟೆ ಲಜ್ಜೆ ನಾಚಿಕೆ ?
ಕಾಮಿಗುಂಟೆ ಮಾನಾಪಮಾನವು ?
ಕೂಡಲಸಂಗನ ಶರಣರಿಗೊಲಿದ
ಮರುಳನನೇನ ಬೆಸಗೊಂಬಿರಯ್ಯಾ ?

||೫೧೪||

೫೧೫

ಇಂದು ಹುಟ್ಟಿದ ಕೂಸಿಗೆ ಇಂದೆ ಜವ್ವನವಾಯಿತ್ತಯ್ಯಾ.
ಆ ಕೂಸು ಬೀದಿಯಲ್ಲಿ ಒತ್ತೆಗೊಳಲು ನಿಂದಿತ್ತಯ್ಯಾ.
ಇದರ ಸಂಗಸುಖದನುಭಾವವನು
ಕೂಡಲಸಂಗಮದೇವ ತಾನೆ ಬಲ್ಲ.

||೫೧೫||

೫೧೭

ಸಕ್ಕರೆಯ ಕೊಡನ ತುಂಬಿ ಹೊರಗೆ ಸವಿದಡೆ ರುಚಿಯುಂಟೇ ?
ತಕ್ಕೈಸಿ ಭುಜತುಂಬಿ ಲಿಂಗಸ್ಪರ್ಶನವ ಮಾಡದೆ
ಅಕ್ಕಟಾ ಸಂಸಾರ ವೃಥಾಯ ಹೋಯಿತ್ತಯ್ಯಾ.
ಅದೇತರ ಭಕ್ತಿ ? ಅದೇತರ ಯುಕ್ತಿ ?
ಕೂಡಿಕೋ, ಕೂಡಲಸಂಗಮದೇವಾ.

||೫೧೭||

೫೧೮

ಕಾಳಿದಾಸಂಗೆ ಕಣ್ಣಿನಿತ್ತೆ, ಓಹಿಲಯ್ಯನ ನಿಜಪುರಕ್ಕೊಯ್ದೆ,
ನಂಬಿ ಕರೆದಡೋ ಎಂದೆ,
ತೆಲುಗು ಜೊಮ್ಮಯ್ಯಂಗೆ ಒಲಿದೆ ದೇವಾ,
ಕೂಡಲಸಂಗಮದೇವಾ
ಎನ್ನನೇಕೆ ಒಲ್ಲೆಯಯ್ಯಾ ?

||೫೧೮||

೫೧೯

ಪರ ಚಿಂತೆ ಎಮಗೇಕಯ್ಯಾ ? ನಮ್ಮ ಚಿಂತೆ ನಮಗೆ ಸಾಲದೆ ?
ಕೂಡಲಸಂಗಯ್ಯ ಒಲಿದಾನೊ ಒಲ್ಲನೊ ಎಂಬ ಚಿಂತೆ
ಹಾಸಲುಂಟು, ಹೊದೆಯಲುಂಟು.

||೫೧೯||

೫೨೦

ಕಣ್ಣ ಕೋಪಕ್ಕೆ ಮುಂದರಿಯದೆ ನುಡಿದು,
ಮನಮಚ್ಚಿ ಮರುಳಾದೆ ನೋಡವ್ವಾ !
ಕೇಳು, ಕೇಳವ್ವಾ ಕೆಳದಿ,
ಸಖಿಯರಿಲ್ಲದೆ ಸುಖವ ಬಯಸಿದಡೆ
ದೊರಕೊಂಬುದೆ ? ಹೇಳಾ.
ಎನ್ನ ಮುನಿಸು ಎನ್ನಲ್ಲೆ ಅಡಗಿತ್ತು.
ಇನ್ನು ಬಾರಯ್ಯಾ, ಕೂಡಲಸಂಗಯ್ಯಾ.

||೫೨೦||

೫೨೧

ಲಜ್ಜೆಗೆಟ್ಟೆನು, ನಾಣುಗೆಟ್ಟೆನು.
ಕುಲಗೆಟ್ಟೆನು, ಛಲಗೆಟ್ಟೆನು.

ಸಂಗಾ, ನಿಮ್ಮ ಪೂಜಿಸಿ ಭವಗೆಟ್ಟೆನು ನಾನಯ್ಯಾ.
 ಕೂಡಲಸಂಗಮದೇವಯ್ಯಾ
 ನಿಮ್ಮ ಮುಟ್ಟಿ ಹುಟ್ಟುಗೆಟ್ಟೆನು ನಾನಯ್ಯಾ.

||೫೨೦||

೫೨೧

ಮಾಡುವ ಭಕ್ತನ ಕಾಯ ಬಾಳೆಯ ಕಂಬದಂತಿರಬೇಕು;
 ಮೆಲ್ಲಮೆಲ್ಲನೆ ಹೊರೆಯೆತ್ತಿ ನೋಡಿದಡೆ
 ಒಳಗೆ ಕೆಚ್ಚಿಲ್ಲ ದಿರಬೇಕು.
 ಮೇಲಾದ ಫಲವ ನಮ್ಮವರು ಬೀಜಸಹಿತ ನುಂಗಿದರು.
 ಎನಗಿನ್ನಾವ ಭಯವಿಲ್ಲ ಕಾಣಾ,
 ಕೂಡಲಸಂಗಮದೇವಾ.

||೫೨೧||

೫೨೨

ಜಂಗಮವ ಕೂಡಿಕೊಂಡು
 ಲಿಂಗಾರ್ಚನೆಯ ಮಾಡುವುದು ಲೇಸಯ್ಯಾ ಭಕ್ತಂಗೆ.
 ಆ ಭಕ್ತನ ಕೂಡಿಕೊಂಡು
 ಲಿಂಗಾರ್ಚನೆಯ ಮಾಡುವುದು ಲೇಸಯ್ಯಾ ಜಂಗಮಕ್ಕೆ.
 ಆ ಜಂಗಮದ ಕರ್ತೃತ್ವವೆ ಭಕ್ತಂಗೆ ದಾಸೋಹ.
 ಆ ಭಕ್ತನ ಕಿಂಕಲವೆ ಆ ಜಂಗಮಕ್ಕೆ ದಾಸೋಹ.
 ಆ ಭಕ್ತರೊಳಗೆ ಆ ಜಂಗಮವಡಗಿ,
 ಆ ಜಂಗಮದೊಳಗೆ ಆ ಭಕ್ತನಡಗಿ,
 ಇದನೇನೆಂದು ಹವಣಿಸುವೆನಯ್ಯಾ, ಎರಡೊಂದಾದ ಘನವ ?
 ಇದನೇನೆಂದುಪಮಿಸುವೆನಯ್ಯಾ, ತೆರಹಿಲ್ಲದ ಘನವ ?
 ಈ ಎರಡಕ್ಕೆ ಭವವಿಲ್ಲೆಂದು ಕೂಡಲಸಂಗಯ್ಯಾ,
 ನಿಮ್ಮ ಶ್ರುತಿಗಳು ಹೇಳಿದವಾಗಿ.
 ನಿಮ್ಮ ಕರುಣವೆನಗೆ ಆಯಿತ್ತು.

||೫೨೨||

೫೨೩

ಹರವ ನದಿಯ ತೆರನ ಹೋಲಬಲ್ಲಡೆ ಭಕ್ತಿ,
 ಕೂಡೆ ಸಯದಾನವ ನೀಡಬಲ್ಲಡೆ ಭಕ್ತಿ.
 ನೀಡಿ ಮಿಕ್ಕುದ ಕಾಯ್ದುಕೊಂಡಿರಬಲ್ಲಡೆ
 ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವ.

||೫೨೩||

೫೨೫

ಏನ ಮಾಡುವೆ ? ಎನ್ನ ಪುಣ್ಯವ ಫಲವು !
ಶಾಂತಿಯ ಮಾಡಹೋದಡೆ ಬೇತಾಳನಾಯಿತ್ತು.
ಕೂಡಲಸಂಗಮದೇವರ ಪೂಜಿಸಿಹನೆಂದಡೆ
ಭಕ್ತಿಯೆಂಬ ಮೃಗ ಎನ್ನನಟ್ಟಿ ಬಂದು ನುಂಗಿತ್ತಯ್ಯಾ.

||೫೨೫||

೫೨೬

ಭಕ್ತಿಯೆಂಬ ಪೃಥ್ವಿಯ ಮೇಲೆ, ಗುರುವೆಂಬ ಬೀಜವಂಕುರಿಸಿ,
ಲಿಂಗವೆಂಬ ಎಲೆಯಾಯಿತ್ತು.
ಲಿಂಗವೆಂಬ ಎಲೆಯ ಮೇಲೆ
ವಿಚಾರವೆಂಬ ಹೂವಾಯಿತ್ತು,
ಆಚಾರವೆಂಬ ಕಾಯಾಯಿತ್ತು.
ನಿಷ್ಪತ್ತಿಯೆಂಬ ಹಣ್ಣು ತೊಟ್ಟು ಬಿಟ್ಟು ಕಳಚಿ ಬೀಳುವಲ್ಲಿ
ಕೂಡಲಸಂಗಮದೇವ ತನಗೆ ಬೇಕೆಂದು ಎತ್ತಿಕೊಂಡ.

||೫೨೬||



ಮಾಹೇಶ್ವರಸ್ಥಲ

ಮಾಹೇಶ್ವರನ ಜ್ಞಾನಿಸ್ಥಲ

೫೨೭

ಸ್ವಾಮಿ ನೀನು, ಶಾಶ್ವತ ನೀನು,
ಎತ್ತಿದೆ ಬಿರಿದ ಜಗವೆಲ್ಲರಿಯಲು,
ಮಹಾದೇವ, ಮಹಾದೇವ,
ಇಲ್ಲಿಂದ ಮೇಲೆ ಶಬ್ದವಿಲ್ಲ.
ಪಶುಪತಿ ಜಗಕ್ಕೇಕೋದೇವ
ಸ್ವರ್ಗ ಮರ್ತ್ಯ ಪಾತಾಳದೊಳಗೆ
ಒಬ್ಬನೇ ದೇವ ಕೂಡಲಸಂಗಮದೇವ.

||೧||

೫೨೮

ಶ್ರುತಿಗಗಮ್ಯ ದ್ವಾದಶಾದಿತ್ಯನಪ್ರತಿಮಮಹಿಮಂಗೆ ಪ್ರತಿಯುಂಟೆ ?
'ಸೋಮಃ ಪವತೇ' ಎಂಬ ಶ್ರುತಿಯನರಿತು
'ಶಿವನೇಕೋದೇವ ರುದ್ರನದ್ವಿತೀಯ'ನೆಂದು
ನಂಬುವುದು ಕಾಣರಣ್ಣಾ.
ಕೂಡಲಸಂಗಮದೇವನಲ್ಲದೆ ಇಲ್ಲವೆಂದು ಎತ್ತಿದೆ ಬಿರಿದ,
ಜಗವೆಲ್ಲರಿಯಲು.

||೨||

೫೨೯

ಉಪ್ಪರಗುಡಿ ನಂದಿವಾಹನ ಸದ್ಯೋಜಾತನ ಬಾಗಿಲ ಮುಂದೆ
ಸಾರುತ್ಪದಾವೆ, ನೋಡಾ, ಶ್ರುತಿಗಳೂ ನಾಲ್ಕು ವೇದವೂ ಹುಸಿಯದೆ.
'ಭರ್ಗೋ ದೇವಸ್ಯ ಧೀಮಹಿ' ಎಂದುದಾಗಿ,
ಕೂಡಲಸಂಗನಲ್ಲ ದಿಲ್ಲೆಂದುದು ವೇದ.

||೩||

೫೩೦

'ವೇದ ಸ್ವಯಂಭುವೆಂಬ ವಾದಿ ಕೇಳಿಲವೋ.
'ಏಕೋ ದೇವೋ ರುದ್ರೋ ನ ದ್ವಿತೀಯಃ'
ಎಂದು ನಂಬುವುದು ಕಾಣರಣ್ಣಾ.

'ಚಕಿತಮಭಿಧತ್ತೇ' ಎಂದು ಶ್ರುತಿ ಸಾರುತ್ಕೈದಾವೆ
ಜಗದ ಕರ್ತ ಕೂಡಲಸಂಗಮದೇವನೊಬ್ಬನೆ ಕಾಣರಣ್ಣಾ.

||೪||

೫೨೦

ಶ್ರುತಿತತಿಯ ಶಿರದ ಮೇಲೆ ಅತ್ಯತಿಷ್ಠದ್ದ ಶಾಂಗುಲನ ನಾನೇನೆಂಬೆನಯ್ಯಾ ?
ಘನಕ್ಕೆ ಘನಮಹಿಮನ ಮನಕ್ಕಗೋಚರನ !
'ಅಣೋರಣೀಯಾನ್ ಮಹತೋ ಮಹೀಯಾನ್'
ಮಹಾದಾನಿ ಕೂಡಲಸಂಗಮದೇವ.

||೫||

೫೨೧

ಸಕಳ ನಿಷ್ಕಳವ ಕೂಡಿಕೊಂಡಿಪ್ಪೆಯಾಗಿ
ಸಕಳ ನೀನೇ, ನಿಷ್ಕಳ ನೀನೇ ಕಂಡಯ್ಯಾ.
'ವಿಶ್ವತಶ್ಚಕ್ಷು' ನೀನೇ ದೇವಾ, 'ವಿಶ್ವತೋಮುಖ' ನೀನೇ ದೇವಾ,
'ವಿಶ್ವತೋಬಾಹು' ನೀನೇ ದೇವಾ, ಕೂಡಲಸಂಗಮದೇವಾ.

||೬||

೫೨೨

ಎತ್ತೆತ್ತ ನೋಡಿದಡತ್ತತ್ತ ನೀನೇ ದೇವಾ,
ಸಕಲವಿಸ್ತಾರದ ರೂಹು ನೀನೇ ದೇವಾ,
'ವಿಶ್ವತಶ್ಚಕ್ಷು' ನೀನೆ ದೇವಾ,
'ವಿಶ್ವತೋಮುಖ' ನೀನೆ ದೇವಾ,
'ವಿಶ್ವತೋಬಾಹು' ನೀನೇ ದೇವಾ,
'ವಿಶ್ವತಃಪಾದ' ನೀನೆ ದೇವಾ, ಕೂಡಲಸಂಗಮದೇವಾ.

||೭||

೫೨೩

ಜಲ ಕೂರ್ಮ ನಾಗ ಮೇದಿನಿ ಸಪ್ತಸಾಗರ
ಅಜಾಂಡ ಹರಿವಿರಂಚಿಗಳು
ನಿಮ್ಮ ಉದರದ ಕೊನೆಯ ಪ್ರಾಣಿಗಳಯ್ಯಾ.
ಕೂಡಲಸಂಗನ ಮಹಾಮನೆಯಲ್ಲಿ ಅಸ್ತಿಗ್ರಾಹಕನೆಂಬ ಗಣೇಶ್ವರನ
ಇಚ್ಛಾಮಾತ್ರದಿಂದ ಜಗಜುಗವಯ್ಯಾ.

||೮||

೫೨೪

ರುದ್ರ ಮುಖದಲ್ಲಿ ವಿಷ್ಣು ಭುಜದಲ್ಲಿ.
ಜಂಘೆಯಲ್ಲಿ ಅಜ ಜನನವೊ.

ಇಂದ್ರ ಪಾದದಲ್ಲಿ ಚಂದ್ರ ಮನದಲ್ಲಿ,
 ಚಕ್ಷುವಿನಲ್ಲಿ ಸೂರ್ಯ ಜನನವೋ.
 ಮುಖದಲ್ಲಿ ಅಗ್ನಿಯು ಪ್ರಾಣದಲ್ಲಿ ವಾಯು
 ನಾಭಿಯಲ್ಲಿ ಅಂತರಿಕ್ಷವೋ.
 ಸಿರದಲುದಯ ತೆತ್ತೀಸಕೋಟಿ ದೇವತೆಗಳು
 ಪಾದತಳದಲ್ಲಿ ಭೂಮಿ ಜನನವೋ.
 ಶ್ರೋತ್ರದಲ್ಲಿ ದಶದಿಕ್ಕುವೋ.
 ಜಗವ ನಿಕ್ಷೇಪಿಸಿದ ಕುಕ್ಷಿಯಲ್ಲಿ, ಅಕ್ಷಯನಗಣಿತನು.
 ಸಾಸಿರ ತಲೆ, ಸಾಸಿರ ಕಣ್ಣು, ಸಾಸಿರ ಕೈ, ಸಾಸಿರ ಪಾದ.
 ಸಾಸಿರ ಸನ್ನಿಹಿತ ನಮ್ಮ ಕೂಡಲಸಂಗಯ್ಯ.

||೯||

೫೩೬

ವಿಶ್ವಾಧಿಕೋ ರುದ್ರನ ಹೊಗಳುವ ಶ್ರುತಿಗಳು
 'ವಿಶ್ವರೂಪಾಯ ವೈ ನಮಃ'
 'ಪರಮರೂಪನೆ ನಮೋ, ಪರತತ್ವನೆ ನಮೋ,
 ಆದಿಯಾರೂಢಭಯಂಕರನೆ ನಮೋ,
 ಹರಿಯನು ಹರಿಸಿದನೇ' ಎಂದು ಶ್ರುತಿ ಸಾರುತ್ತಿರಲು
 ಸಂಹಾರಕಾರಣನೆ ನಮೋ, ನಮ್ಮ ಕೂಡಲಸಂಗ
 ಮಹದ್ ಮಹದ್ಭೋ ನಮಃ.

||೧೦||

೫೩೭

ಅಯ್ದುದೇ ಬ್ರಹ್ಮನ ಕಪಾಲ ಕರದಲ್ಲಿ,
 ಅಯ್ದುದೇ ವಿಷ್ಣುವಿನ ನಯನ ಪಾದದಲ್ಲಿ,
 ಅಯ್ದುದೇ ಕಾಮನ ಸುಟ್ಟ ಭಸ್ಮ ಮೈಯ ಮೇಲೆ,
 ಮುಖ ಮೂದಲೆಯೇಕಯ್ಯಾ, ಕೂಡಲಸಂಗಮದೇವಾ.

||೧೧||

೫೩೮

ಹರನ ಕೊರಳಲಿಪ್ಪ ಕರೋಟಿಮಾಲೆಯ
 ಶಿರದ ಲಿಖಿತವ ಕಂಡು, ಮರುಳ ತಂಡಗಳು ಓದಿ ನೋಡಲು.
 ಇವನಜ ಇವ ಹರಿ ಇವ ಸುರಪತಿ ಇವ ಧರಣೇಂದ್ರ
 ಇವನಂತಕನೆಂದು ಹರುಷದಿಂದ ಸರಸವಾಡಿತ ಕಂಡು.
 ಹರ ಮುಕುಳಿತನಾಗಿ ನಕ್ಕ, ನಮ್ಮ ಕೂಡಲಸಂಗಮದೇವ.

||೧೨||

೫೩೯

ಅದುರಿತು ಪಾದಾಘಾತದಿಂದ ಧರೆ,
 ಬಿದಿರಿದುವು ಮಕುಟ ತಾಗಿ ತಾರಕೆಗಳು,
 ಉದುರಿದವು ಕೈ ತಾಗಿ ಲೋಕಗಳೆಲ್ಲಾ !
 ಮಹೀಪಾದಾಘಾತಾದ್ ವ್ರಜತಿ ಸಹಸಾ ಸಂಶಯಪದಂ |
 ಪದಂ ವಿಷ್ಣೋಭ್ರಾಮ್ಯದ್ ಭುಜಪರಿಘರುಗ್ಲಗ್ರಹಗಣಂ |
 ಮುಹುರ್‌ದ್ಯೌರ್‌ದೌಸ್ತ್ಯಂ ಯಾತ್ಯನಿಭೃತಜಟಾತಾಡಿತತಟಾ |
 ಜಗದ್ರಕ್ಷಾಯೈ ತ್ವಂ ನಟಸಿ ನನು ವಾಮೈವ ವಿಭುತಾ ||
 ನಮ್ಮ ಕೂಡಲಸಂಗಮದೇವನಿಂದ ನಾಂಟ್ಯವನಾಡೆ.

||೧೩||

೫೪೦

ಆರು ಕೋಟಿ ಬ್ರಹ್ಮರು ಮಡಿವಲ್ಲಿ
 ನಾರಾಯಣಗೊಂದು ದಿನವಾಯಿತ್ತು.
 ನಾರಾಯಣರೊಂದು ಕೋಟಿ ಮಡಿವಲ್ಲಿ
 ರುದ್ರನ ಕಣ್ಣೆವೆ ಹಳಚಿತ್ತು.
 ರುದ್ರಾವತಾರ ಹಲವಳಿವಲ್ಲಿ
 ಕೂಡಲಸಂಗಮದೇವನೇನೆಂದರಿಯ.

||೧೪||

೫೪೧

ಯುಗ ಜುಗ ಪ್ರಳಯವಹಂದೂ ಕಾಣೆನಿಂದೂ ಕಾಣೆ !
 ಧಗಿಲು ಭುಗಿಲು ಎಂದೂರಿವಂದೂ ಕಾಣೆನಿಂದೂ ಕಾಣೆ !
 ಕೂಡಲಸಂಗಮದೇವನಲ್ಲದೆ ತಲೆದೋರುವ
 ದೈವಗಳನಂದೂ ಕಾಣೆನಿಂದೂ ಕಾಣೆ.

||೧೫||

೫೪೨

ಒಬ್ಬ ಕೆಂಚ, ಒಬ್ಬ ಕರಿಕ, ಒಬ್ಬ ಶುದ್ಧಧವಳಿತನೆಂತಯ್ಯಾ ಲಿಂಗವೆ ?
 ಒಬ್ಬರಿಗೊಬ್ಬರು ಘನವೆಂಬರು, ಅದೆಂತಯ್ಯಾ ?
 ಒಬ್ಬರಿಗೊಬ್ಬರು ಹಿರಿದೆಂಬರು, ಎಂತಯ್ಯಾ ?
 ಬ್ರಹ್ಮಂಗೆ ಪ್ರಳಯ, ವಿಷ್ಣುವಿಂಗೆ ಮರಣ ಉಂಟು.
 ಕೂಡಲಸಂಗಂಗಿಲ್ಲ.

||೧೬||

೫೪೩

ಹರಿ ಹರನೊಂದೆ ಎಂದಡೆ, ಸುರಿಯುವೆ ಬಾಯಲಿ ಬಾಲಹುಳುಗಳು ?
ಹರಿಗೆ ಹತ್ತು ಪ್ರಳಯ, ಬ್ರಹ್ಮಂಗನಂತ ಪ್ರಳಯ,
ಹರಂಗೆ ಪ್ರಳಯ ಉಂಟೆಂಬುದ ಬಲ್ಲಡೆ ನೀವು ಹೇಳಿರೆ ?
ಪ್ರಳಯ ಪ್ರಳಯ ಅಂದಂದಿಗೆ
ಹಳೆಯ, ನಮ್ಮ ಕೂಡಲಸಂಗಮದೇವ.

||೧೦೭||

೫೪೪

ವಿಷ್ಣು ಕರ್ಮಿ ರುದ್ರ ನಿಷ್ಕರ್ಮಿ: ಕ್ರಮವನರಿಯದೆ ನುಡಿವಿರೊ !
ವೇದಶ್ರುತಿಗಳ ತಿಳಿಯಲರಿಯದೆ ವಾದುವಾಡುವರೆಲ್ಲ ಕೇಳಿ:
ವಿಷ್ಣು ನಾನಾಯೋನಿಯಲ್ಲಿ ಬಾರದ ಭವಂಗಳಲ್ಲಿ ಬರುತಿಪ್ಪ,
ರುದ್ರನಾವ ಯೋನಿಯಲ್ಲಿ ಬಂದನೆಂದು ನೀವು ಹೇಳಿರೊ !
ಓಂ ವಿಷ್ಣೋಃ ಕರ್ಮಾಣಿ ಪಶ್ಯತ ಯತೋ ವ್ರತಾನಿ ಪಸ್ವಶೇ |
ಇಂದ್ರಸ್ಯ ಯುಜ್ಯಃ ಸಖಾ ||
ತದ್ ವಿಷ್ಣೋಃ ಪರಮಂ ಪದಂ ಸದಾ ಪಶ್ಯಂತಿ ಸೂರಯಃ |
ದಿವೀವ ಚಕ್ಷುರಾತತಂ ||
ತದ್ ವಿಪ್ರಾಸೋ ವಿಪನ್ಯವೋ ಜಾಗೃವಾಂ ಸಃ ಸಮಿಂಧತೇ !
ವಿಷ್ಣೋರ್ಯತ್ಪರಮಂ ಪದಂ ||
ಎಂಬ ಶ್ರುತಿವಚನವ ತಿಳಿಯಿಂ ಭೋ !
ವರ್ಮವನೆತ್ತಿ ನುಡಿದಲ್ಲದೆ ನಿಲ್ಲಿರಿ;
ನಿಮ್ಮ ಕರ್ಮವು ಅತ್ಯತಿಷ್ಠದ್ದ ಶಾಂಗುಲದಿಂದತ್ತತ್ತಲೆ,
ಕೂಡಲಸಂಗಮದೇವಾ.

||೧೦೮||

೫೪೫

ಅಮೃತಮತಿ ಸೋಮಶಂಭುವಿಗೆ ಹುಟ್ಟಿದಾತನಿಂದ್ರ
ಸತ್ಯಋಷಿ ಜೇಷ್ಠಾದೇವಿಗೆ ಹುಟ್ಟಿದಾತ ಬ್ರಹ್ಮ.
ವಸುದೇವ ದೇವಕಿಗೆ ಹುಟ್ಟಿದಾತ ವಿಷ್ಣು.
ನಾಭಿರಾಜ ಮರುತಾದೇವಿಗೆ ಹುಟ್ಟಿದಾತನರುಹ
ಇವರೆಲ್ಲರು ಯೋನಿಜರೆಂಬುದ ತ್ರೈಜಗ ಬಲ್ಲುದು.
ಉತ್ಪತ್ತಿ ಸ್ಥಿತಿ ಪ್ರಳಯಕ್ಕೆ ಹೊರಗಾದ ಕೂಡಲಸಂಗಮದೇವಂಗೆ
ಮಾತಾಪಿತರುಗಳಾಳ್ಯಡೆ ಹೇಳಿರೊ !

||೧೦೯||

೫೪೬

ಇಬ್ಬರು ಮೂವರು ದೇವರೆಂದು ಉಬ್ಬಿ ಮಾತನಾಡಬೇಡ,
ಒಬ್ಬನೆ ಕಾಣರೋ, ಇಬ್ಬರೆಂಬುದು ಹುಸಿ ನೋಡಾ!
ಕೂಡಲಸಂಗಮದೇವನಲ್ಲ ದಿಲ್ಲೆಂದಿತ್ತು ವೇದ.

||೨೦||

೫೪೭

ಹುಟ್ಟಿಸುವಾತ ಬ್ರಹ್ಮನೆಂಬರು, ರಕ್ಷಿಸುವಾತ ವಿಷ್ಣುವೆಂಬರು ನೋಡಾ,
ಬ್ರಹ್ಮ ತನ್ನ ಶಿರವನೇತಕ್ಕೆ ಹುಟ್ಟಿಸಲಾರ ?
ವಿಷ್ಣು ತನ್ನ ಮಗನನೇತಕ್ಕೆ ರಕ್ಷಿಸಲಾರ ?
ದುಷ್ಟನಿಗ್ರಹ ಶಿಷ್ಟಪ್ರತಿಪಾಲಕ ನಮ್ಮ ಕೂಡಲಸಂಗಮದೇವ.

||೨೧||

೫೪೮

ಕೇಶವನಲ್ಲದೆ ಅತಃಪರದೈವವಿಲ್ಲೆಂದು
ವೇದವ್ಯಾಸಮುನಿ ಭಂಗಬಟ್ಟುದನರಿಯಿರೆ ?
'ಅಹಂ ಸರ್ವಜಗತ್ಕರ್ತಾ ಮಮ ಕರ್ತಾ ಮಹೇಶ್ವರಃ'
ಎಂದು ವಿಷ್ಣು ಹೇಳಿದ ವಚನವ ಮರೆದಿರಲ್ಲಾ !
ಕೂಡಲಸಂಗಮದೇವನು
ದಕ್ಷನ ಯಜ್ಞವ ಕೆಡಿಸಿದುದ ಮರೆದಿರಲ್ಲಾ !

||೨೨||

೫೪೯

ನಾರಾಯಣನೆಂಬವನ ಕಾಣೆ, ಗೀರಾಯಣನೆಂಬವನ ಕಾಣೆ
ಬೊಮ್ಮನೆಂಬವನ ಕಾಣೆ, ಗಿಮ್ಮನೆಂಬವನ ಕಾಣೆ.
ವಿಷವಟ್ಟಿ ಸುಡುವಲ್ಲಿ, ವೀರಭದ್ರ ಬಡಿವಲ್ಲಿ
ಕೂಡಲಸಂಗಯ್ಯಂಗೆ ಶರಣೆಂದು ಮೊರೆಯಿಟ್ಟರೆಲ್ಲರು.

||೨೩||

೫೫೦

ಅಮೃತವ ಕಡೆವಲ್ಲಿ, ವಿಷವಟ್ಟಿ ಸುಡುವಲ್ಲಿ,
ದೇವರೆಂಬವರೆತ್ತ ಹೋದರೇನಿಂ ಭೋ ?
ಅಂದೊಮ್ಮೆ ಓಡಿಹೋಗಿ ಆ ಶಿವನ ಮರೆಯ ಹೋಗುವಂದು
ದೇವರೆಂಬವರೆತ್ತ ಹೋದರೇನಿಂ ಭೋ ?
ಕೂಡಲಸಂಗಯ್ಯ ದೇವರಿಗೆ ದೇವನು,
ಇವರೆಲ್ಲ ಆಳೆಂಬುದನರಿಯಿರಿಂ ಭೋ !

||೨೪||

೫೫೧

ವಿಷ್ಣು ಬಲ್ಲಿ ದನೆಂಬೆನೆ ?

ದಶಾವತಾರದಲ್ಲಿ ಭಂಗಬಟ್ಟುದಕ್ಕೆ ಕಡೆಯಿಲ್ಲ.

ಬ್ರಹ್ಮ ಬಲ್ಲಿ ದನೆಂಬೆನೆ ?

ಶಿರ ಹೋಗಿ ನಾನಾ ವಿಧಿಯಾದ.

ವೇದ ಬಲ್ಲಿ ತ್ತೆಂಬೆನೆ ?

ನಾನಾಮುಖದಲ್ಲಿ ಸ್ತುತಿಯಿಸಿತ್ತಲ್ಲದೆ

ಲಿಂಗದ ನಿಲುಕಡೆಯ ಕಾಣದು.

ಶಾಸ್ತ್ರ ಬಲ್ಲಿ ತ್ತೆಂಬೆನೆ ? ಶಬ್ದಕ್ರೀ.

ಪುರಾಣ ಬಲ್ಲಿ ತ್ತೆಂಬೆನೆ ? ಪೂರ್ವಕ್ರೀ.

ಆಗಮ ಬಲ್ಲಿ ತ್ತೆಂಬೆನೆ ? ವಾಯು ಹೊಂದಿತ್ತು.

ಇದು ಕಾರಣ ಕೂಡಲಸಂಗಯ್ಯನೆ ನಿತ್ಯ,

ಉಳಿದ ದೈವವೆಲ್ಲ ಅನಿತ್ಯ ಕಾಣೆ ಭೋ.

||೨೫||

೫೫೨

ಮರೆಯಲಾಗದು ಹರಿಯ ? ಮರೆಯಲಾಗದು ಬ್ರಹ್ಮನ ?

ಮರೆಯಲಾಗದು ತೆತ್ತೀಸಕೋಟಿ ದೇವರ್ಕಳ ?

ನಮ್ಮ ಕೂಡಲಸಂಗಮದೇವರ ಮರೆಯಲಹುದು ?

||೨೬||

೫೫೩

ಬಿದಿರೆಲಿಯ ಮೆಲಿದಡೆ ಮೆಲಿದಂತಲ್ಲದೆ,

ರಸವ ಹಡೆಯಲು ಬಾರದು,

ಮಳಲ ಹೊಸೆದಡೆ ಹೊಸೆದಂತಲ್ಲದೆ,

ಸರವಿಯ ಹಡೆಯಲುಬಾರದು.

ನೀರ ಕಡೆದಡೆ ಕಡೆದಂತಲ್ಲದೆ,

ಬೆಣ್ಣೆಯ ಹಡೆಯಲುಬಾರದು.

ನಮ್ಮ ಕೂಡಲಸಂಗಮದೇವನಲ್ಲದೆ

ಅನ್ಯದೈವಕ್ಕೆರಗಿದಡೆ

ಹೊಳ್ಳ ಕುಟ್ಟಿ ಕೈ ಹೊಟ್ಟಿಯಾದಂತೆ ಆಯಿತ್ತಯ್ಯಾ.

||೨೭||

೫೫೪

ಅಗಳೂ ಲೋಗರ ಮನೆಯ ಬಾಗಿಲ ಕಾಯ್ದುಕೊಂಡಿಪ್ಪವು ಕೆಲವು ದೈವಗಳು.
ಹೋಗಂದಡೆ ಹೋಗವು,
ನಾಯಿಗಿಂದ ಕರಕಷ್ಟ ಕೆಲವು ದೈವಗಳು.
ಲೋಗರ ಬೇಡಿಕೊಂಡುಂಬ ದೈವಗಳು
ತಾವೇನ ಕೊಡುವವು ಕೂಡಲಸಂಗಮದೇವಾ ? ||೨೮||

೫೫೫

ಗಾಡಿಗ ಡಿಂಬುಗಂಗೆ

ಚಿಕ್ಕಮುಟ್ಟಿಗೆ, ಹಸುರಂಬಲಿಮುಟ್ಟಿಗೆ, ಹುರಿಬುತ್ತಿಯ ಬೇಡಿ,
ಮನುಷ್ಯರ ಪಿಡಿದು ಪೀಡಿಸಿ, ತಮ್ಮ ಬಸುರ್ಗ ಕಾಣದೆ,
ಈಡಾಡಿದ ಕೂಳಂಬಲಿಯನಾಯ್ದು ಕುರುಕುವ
ಹೇಸಿ ದೈವಗಳ ಬೇಡಿ ಬೇಡಿ ನಿರರ್ಥ ಕೆಡಬೇಡ, ಎಲವೋ,
ಕೂಡಲಸಂಗಮದೇವರ ನೆರೆನಂಬುವುದೆಲವೋ.

||೨೯||

೫೫೬

ಹಾಳು ಮೊರಡಿಗಳಲ್ಲಿ ಊರ ದಾರಿಗಳಲ್ಲಿ
ಕೆರೆ ಭಾವಿ ಹೂಗಿಡು ಮರಗಳಲ್ಲಿ
ಗ್ರಾಮಮಧ್ಯಗಳಲ್ಲಿ ಜಲಪಥ ಪಟ್ಟಣಪ್ರವೇಶದಲ್ಲಿ
ಹಿರಿಯಾಲದ ಮರದಲ್ಲಿ ಮನೆಯ ಮಾಡಿ.
ಕರೆವೆಮ್ಮೆಯ ಹಸುಗೂಸು ಬಸುರಿ ಬಾಣಂತಿ
ಕುಮಾರಿ ಕೊಡಗೂಸು ಎಂಬವರ ಹಿಡಿದುಂಬ ತಿರಿದುಂಬ
ಮಾರಯ್ಯ ಬೀರಯ್ಯ ಕೇಚರಗಾವಿಲ ಅಂತರಬೆಂತರ
ಕಾಳಯ್ಯ ಮಾರಯ್ಯ ಮಾಳಯ್ಯ ಕೇತಯ್ಯಗಳೆಂಬ ನೂರು ಮಡಕೆಗೆ
ನಮ್ಮ ಕೂಡಲಸಂಗಮದೇವ ಶರಣೆಂಬುದೊಂದೆ ದಡಿ ಸಾಲದೆ ?

||೩೦||

೫೫೭

ಅರಗು ತಿಂದು ಕರಗುವ ದೈವವನೆಂತು ಸರಿಯೆಂಬೆನಯ್ಯಾ ?
ಉರಿಯ ಕಂಡಡೆ ಮುರುಟುವ ದೈವವನೆಂತು ಸರಿಯೆಂಬೆನಯ್ಯಾ ?
ಅವಸರ ಬಂದಡೆ ಮಾರುವ ದೈವವನೆಂತು ಸರಿಯೆಂಬೆನಯ್ಯಾ ?
ಅಂಜಿಕೆಯಾದಡೆ ಹೂಳುವ ದೈವವನೆಂತು ಸರಿಯೆಂಬೆನಯ್ಯಾ ?
ಸಹಜಭಾವ ನಿಜೈಕ್ಯ ಕೂಡಲಸಂಗಮದೇವನೊಬ್ಬನೆ ದೇವ.

||೩೧||

೫೫೮

ಮಾರಿಕವ್ವೆಯ ನೋಂತು ಕೊರಳಲ್ಲಿ ಕಟ್ಟಿಕೊಂಬರು,
ಸಾಲಬಟ್ಟಡೆ ಮಾರಿಕೊಂಬರಯ್ಯಾ,
ಸಾಲಬಟ್ಟಡೆ ಅವರನೊತ್ತೆಯಿಟ್ಟು ಕೊಂಡುಂಬರಯ್ಯಾ.
ಮಾರುವೋಗನೊತ್ತೆಯೋಗ
ನಮ್ಮ ಕೂಡಲಸಂಗಮದೇವ.

||೩೨||

೫೫೯

ಉಣಲುಡಲು ಮಾರಿಯಲ್ಲದೆ, ಕೊಲಲು ಕಾಯಲು ಮಾರಿಯೆ ?
ತನ್ನ ಮಗನ ಜವನೊಯ್ದಲ್ಲಿ ಅಂದೆತ್ತ ಹೋದಳು ಮಾರಿಕವ್ವೆ ?
ಈವಡೆ ಕಾವಡೆ ನಮ್ಮ ಕೂಡಲಸಂಗಯ್ಯನಲ್ಲದೆ
ಮತ್ತೊಂದು ದೈವವಿಲ್ಲ.

||೩೩||

೫೬೦

ಮೊರನ ಗೋಟಿಲಿ ಬಪ್ಪ ಕಿರುಕುಳದೈವಕ್ಕೆ
ಕುರಿಯನಿಕ್ಕಿಹೆವೆಂದು ನಲಿನಲಿದಾಡುವರು,
ಕುರಿ ಸತ್ತು ಕಾವುದೆ ಹರ ಮುಳಿದವರ ?
ಕುರಿ ಬೇಡ ಮರಿ ಬೇಡ,
ಬರಿಯ ಪತ್ರೆಯ ತಂದು ಮರೆಯದೆ ಪೂಜಿಸು
ನಮ್ಮ ಕೂಡಲಸಂಗಮದೇವನ.

||೩೪||

೫೬೧

ಬನ್ನಿರೇ ಅಕ್ಕಗಳು, ಹೋಗಿರೇ ಆಲದ ಮರಕ್ಕೆ.
ಕಚ್ಚುವುದೇ ನಿಮ್ಮ, ಚಿಪ್ಪಿನ ಹಲ್ಲುಗಳು.
ಬೆಚ್ಚಿಸುವುವೇ ನಿಮ್ಮ, ಬಚ್ಚಣೆಯ ರೂಹುಗಳು.
ನಮ್ಮ ಕೂಡಲಸಂಗಮದೇವನಲ್ಲದೆ
ಪರದೈವಗಳು ಮನಕ್ಕೆ ಬಂದವೆ ?
ಬಿಕ್ಕನೆ ಬಿರಿವ ದೈವಗಳು.

||೩೫||

೫೬೨

ಮಡಕೆ ದೈವ, ಮೊರ ದೈವ, ಬೀದಿಯ ಕಲ್ಲು ದೈವ,
ಹಣಗೆ ದೈವ, ಬಿಲ್ಲನಾರಿ ದೈವ, ಕಾಣರೊ !

ಕೊಳಗ ದೈವ, ಗಿಣ್ಣಲು ದೈವ, ಕಾಣರೊ !
 ದೈವ ದೈವವೆಂದು ಕಾಲಿಡಲಿಂಬಿಲ್ಲ,
 ದೈವನೊಬ್ಬನೆ ಕೂಡಲಸಂಗಮದೇವ.

||೩೬||

೫೬೩

ರಿಣ ತಪ್ಪಿದ ಹೆಂಡಿರಲ್ಲಿ, ಗುಣ ತಪ್ಪಿದ- ನಂಟಕತ್ತ,
 ಜೀವಿಲ್ಲದ ದೇಹದಲ್ಲಿ ಫಲವೇನೋ ?
 ಆಳ್ವನೊಲ್ಲದಾಳಿನಲ್ಲಿ, ಸಿರಿ ತೊಲಗಿದರಸಿನಲ್ಲಿ,
 ವರವಿಲ್ಲದ ದೈವದಲ್ಲಿ ಫಲವೇನೋ ?
 ಕಳಿದ ಹೂವಿನಲ್ಲಿ ಕಂಪನುಳಿದ ಸೂಳೆಯಲ್ಲಿ ಹೆಂಪ, 7 ಕಿಂಕ್ರ 7 ಇರಿ ಸು .
 ಕೊಳಚೆಯ ನೀರಿನಲ್ಲಿ ತಂಪನರಸುವಿರಿ ಮರುಳೆ.
 ವರಗುರು ವಿಶ್ವಕ್ಕೆಲ್ಲ ಗಿರಿಜಾಮನೋವಲ್ಲಭ-
 ಪರಮ ಕಾರಣಕ ನಮ್ಮ ಕೂಡಲಸಂಗಮದೇವ.

||೩೭||

೫೬೪

ಲಿಂಗಶಿವಾಲಯದ ಮುಂದೆ ಸಿಂಹ ಶೂದ್ರಿಕನಲ್ಲದಿಲ್ಲ,
 ನಂದಿಕೇಶ್ವರ ಭೃಂಗಿನಾಂಟ್ಯ ನಮ್ಮ ಲಿಂಗನ ಮುಂದೆ.
 ಇದಕ್ಕೆ ದಿಷ್ಟದೀವಿಗೆ, ನಮ್ಮ ಲಿಂಗನ ಮುಂದೆ
 ಅನ್ಯದೈವವೆಂಬುದ ತೋರಿಯೂ ಕಾಣಬಾರದು.
 ನೊಸಲಕಣ್ಣ ಅಭವನೊಬ್ಬನೆ ದೈವ ಕೂಡಲಸಂಗಮದೇವ.

||೩೮||

೫೬೫

ಗುಡಿಯೊಳಗಿದ್ದು ಗುಡಿಯ ನೇಣ ಕೊಯಿದಡೆ,
 ಗುಡಿಯ ದಡಿಗೆ ಬಿದ್ದು ಹಲ್ಲು ಹೋಹುದು, ನೋಡಾ,
 ಪೊಡವಿಗೀಶ್ವರನ ಗರ್ಭಾವಾಸದೊಳಗಿದ್ದು ನುಡಿವರು
 ಮತ್ತೊಂದು ದೈವವುಂಟೆಂದು.
 ತುಡುಗುಣನಾಯನು ಪಿಡಿತಂದು ಸಾಕಿದಡೆ
 ತನ್ನೊಡೆಯಂಗೆ ಬಗಳುವಂತೆ ಕಾಣಾ
 ಕೂಡಲಸಂಗಮದೇವಾ.

||೩೯||

೫೬೬

ಅಸಮಾಕ್ಷಲಿಂಗಕ್ಕೆ ಅನ್ಯದೈವವ ಸರಿಯೆಂಬವನ ಬಾಯಲ್ಲಿ
ಮಸೆದ ಕೂರಲಗನಿಕ್ಕದೆ ಮಾಬನೆ ?
ಹುಸಿಯಾಗಿ ನುಡಿವವನ ನಾಯಾಗಿ ಬಗುಳಿಸನೆ ?
ಹಿರಿಯರುತ್ತಮರೆನ್ನದವರ ಕುದುರೆಯಾಗಿ ಕಟ್ಟಿಸನೆ ?
ಗುರುಲಘುವೆನ್ನದವರ ಬಾಯಲ್ಲಿ ಮೆಟ್ಟಿ ಹುಡಿಯ ಹೊಯ್ಯದೆ ಮಾಬನೆ ?
ಪರಸ್ತ್ರೀಗಳುಪಿದವರ ಗಾಣದಲಿಕ್ಕೆ ಹಿಳಿಯನೆ ?
ಪರಧನಕ್ಕಳುಪಿದವರ ಹಿಡಿ ಖಂಡವ ಕೊಯ್ಯನೆ ?
ಎಲೆ ಕೂಡಲಸಂಗಮದೇವಾ, ನಿಮ್ಮ ಹೇಳಿದ ಹೇಳಿಕೆಯಿಂದ
ಪಿಂಬೇರ ಮೈ[ಲಾಗ] ಮೇಳವಾಡುತ ಇದ್ದ ಕಾಣಾ, ತ್ರೈಜಗದೊಳಗೆ. ||೪೦||

೫೬೭

ಶಿವಮಯ ವಿಷ್ಣುವಲ್ಲ, ವಿಷ್ಣುಮಯ ಶಿವನಲ್ಲ, ನುಡಿಯದಿರಿಂ ಭೋ !
ನಾರಾಯಣ ಹರನಲ್ಲ ನುಡಿಯದಿರಿಂ ಭೋ !
ಶಿವನು ವಿಷ್ಣುವಲ್ಲ ನುಡಿಯದಿರಿಂ ಭೋ !
ನಮ್ಮ ಕೂಡಲಸಂಗಯ್ಯನನರಿಯದ ಸೂನೆಗಾರರೆಲ್ಲ
ನುಡಿಯದಿರಿಂ ಭೋ ! ||೪೧||

೫೬೮

ಅವಲಕ್ಷಣ ನಾಯನುಡಿಯ ನಾಲಗೆಯ ಸಡಗರ
ಡೊವಿಗೆ ಮೃತ್ಯುವಿನ ನುಡಿಗೊಳಗಾಯಿತ್ತು.
ಬೇಡವೋ ಪರವಾದಿ ಗಳುಹದಿರು.
ಬೇಡವೋ ದೂಷಕ ಬಗುಳದಿರು.
ಭಕ್ತಿಗೆಯೂ ಬೋಟ್ಟಕ್ಕೆಯೂ ಜಾತಿಸೂತಕವುಂಟೆ ?
ಪರುಷ ಮುಟ್ಟಲು ಕಬ್ಬುನ ಹೊನ್ನಾಯಿತ್ತು, ಕಾಣಾ.
ನಮ್ಮ ಕೂಡಲಸಂಗನ ಶರಣರನವರಿವರೆಂದಡೆ
ಕುಂಭಿಪಾತಕ ನಾಯಕನರಕ ತಪ್ಪದು ಕಾಣಾ. ||೪೨||

೫೬೯

ವಿಷ್ಣುವ ಪೂಜಿಸಿ ಮುಡುಹ ಸುಡಿಸಿಕೊಂಬುದ ಕಂಡೆ.
ಜಿನನ ಪೂಜಿಸಿ ಬತ್ತಲೆಯಿಪ್ಪುದ ಕಂಡೆ.
ಮೈಲಾರನ ಪೂಜಿಸಿ ನಾಯಾಗಿ ಬಗುಳುವುದ ಕಂಡೆ.

ನಮ್ಮ ಕೂಡಲಸಂಗನ ಪೂಜಿಸಿ ದೇವಾ,
ಭಕ್ತರೆನಿಸಿಕೊಂಬುದ ಕಂಡೆ.

||೪೩||

೫೨೦

ಬ್ರಾಹ್ಮಣನೆ ದೈವನೆಂದು ನಂಬಿದ ಕಾರಣ
ಗೌತಮಮುನಿಗೆ ಗೋವೇಧೆಯಾಯಿತ್ತು.
ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ
ಬಲಿಗೆ ಬಂಧನವಾಯಿತ್ತು.
ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ
ಕರ್ಣನ ಕವಚ ಹೋಯಿತ್ತು
ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ
ದಕ್ಷಿಣೆಗೆ ಕುರಿದಲೆಯಾಯಿತ್ತು.
ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ
ಪರಶುರಾಮ ಸಮುದ್ರಕ್ಕೆ ಗುರಿಯಾದನು.
ಬ್ರಾಹ್ಮಣನೆ ದೈವವೆಂದು ನಂಬಿದ ಕಾರಣ
ನಾಗಾರ್ಜುನನ ತಲೆ ಹೋಯಿತ್ತು.
ದೇವಾ, ಭಕ್ತನೆಂದು ನಂಬಿದ ಕಾರಣ
ನಮ್ಮ ಕೂಡಲಸಂಗನ ಶರಣರು ಕೈಲಾಸವಾಸಿಗಳಾದರು.

||೪೪||

೫೨೧

ಆದಿ ಪುರಾಣ ಅಸುರರಿಗೆ ಮಾರಿ,
ವೇದಪುರಾಣ ಹೋತಿಗೆ ಮಾರಿ,
ರಾಮಪುರಾಣ ರಕ್ಕಸರಿಗೆ ಮಾರಿ,
ಭಾರತಪುರಾಣ ಗೋತ್ರಕ್ಕೆ ಮಾರಿ.
ಎಲ್ಲಾ ಪುರಾಣ ಕರ್ಮಕ್ಕೆ ಮೊದಲು,
ನಿಮ್ಮ ಪುರಾಣಕ್ಕೆ ಪ್ರತಿಯಿಲ್ಲ
ಕೂಡಲಸಂಗಮದೇವಾ.

||೪೫||

೫೨೨

ನಿಮ್ಮ ವಚನವೆನ್ನ ಪುಣ್ಯವೆಂಬುದು.
ಹುಸಿಯಾಯಿತ್ತು ನೋಡಾ ಶಾಸ್ತ್ರದ ವಚನ : ಹೋತಿಗೆ ಮಾರಿ,
ಎಂತು ನಂಬುವೆನಯ್ಯಾ ?

ನಾನು ಕೊಲ್ಲಿನು, ನೇಣು ಕೊಂದಿತೆಂಬ ಸೂನೆಗಾರರನೇನೆಂಬೆ
ಕೂಡಲಸಂಗಮದೇವಾ.

||೪೬||

೫೭೩

ಮಾತಿನ ಮಾತಿಗೆ ನಿನ್ನ ಕೊಂದಹರೆಂದು
ಎಲೆ ಹೋತೇ ಅಳು, ಕಂಡಾ!
ವೇದವನೋದಿದವರ ಮುಂದೆ ಅಳು, ಕಂಡಾ!
ಶಾಸ್ತ್ರ ಕೇಳಿದವರ ಮುಂದೆ ಅಳು, ಕಂಡಾ!
ನೀನತ್ತದಕ್ಕೆ ತಕ್ಕುದ ಮಾಡುವ ಕೂಡಲಸಂಗಮದೇವ.

||೪೭||

೫೭೪

ದಕ್ಷಯಾಗವ ನಡೆಸಲೆಂದು ಅಜಮುಖ್ಯರಾದ ಸುರರೆಲ್ಲ
ನೆರೆದು ಬಂದ ಬಾಯ ನೋಡಾ.
ಬಾಯ ತಪ್ಪಿಸಿ ಉಣಬಂದ ದೈವದ ಬೆಂದ ಬಾಯ ನೋಡಾ.
ಉಣ್ಣದೆ ಉಡದೆ ಹೊಗೆಯ ಕೈಯಲಿ ಸತ್ತ ಅಣ್ಣಗಳ ಕೇಡ ನೋಡಾ
ಕೂಡಲಸಂಗಮದೇವಾ.

||೪೮||

೫೭೫

ಏನಯ್ಯಾ, ವಿಪ್ರರು ನುಡಿದಂತೆ ನಡೆಯರು, ಇದೆಂತಯ್ಯಾ ?
ತಮಗೊಂದು ಬಟ್ಟೆ, ಶಾಸ್ತ್ರಕೊಂದು ಬಟ್ಟೆ!
ಕೂಡಲಸಂಗಮದೇವಯ್ಯಾ, ಹೊಲೆಯರ ಬಸುರಲ್ಲಿ
ವಿಪ್ರರು ಹುಟ್ಟಿ ಗೋಮಾಂಸ ತಿಂಬರೆಂಬುದಕ್ಕೆ ಇದೆ ದೃಷ್ಟ.

||೪೯||

೫೭೬

ಹೊಲೆಯೊಳಗೆ ಹುಟ್ಟಿ ಕುಲವನರಸುವೆ,
ಎಲವೊ, ಮಾತಂಗಿಯ ಮಗ ನೀನು.
ಸತ್ತುದನೆಳೆವನೆತ್ತಳ ಹೊಲೆಯ ?
ಹೊತ್ತು ತಂದು ನೀವು ಕೊಲುವಿರಿ.
ಶಾಸ್ತ್ರವೆಂಬುದು ಹೋತಿಗೆ ಮಾರಿ,
ವೇದವೆಂಬುದು ನಿಮಗೆ ತಿಳಿಯದು.
ನಮ್ಮ ಕೂಡಲಸಂಗನ ಶರಣರು.

ಕರ್ಮವಿರಹಿತರು, ಶರಣಸನ್ನಿಹಿತರು, ಅನುಪಮಚಾರಿತ್ರರು.
ಅವರಿಗೆ ತೋರಲು ಪ್ರತಿಯಿಲ್ಲವೋ.

||೫೦||

೫೨೨

ಇಟ್ಟಿಯ ಹಣ್ಣು ನರಿ ತಿಂದು ಸೃಷ್ಟಿ ತಿರುಗಿತ್ತೆಂಬಂತೆ
ಮಟ್ಟಿಯನಿಟ್ಟು ದ್ವಿಜರ ಮಾತದೇಕೆ ?
ಹಗಲುಗಾಣದ ಗೂಗೆ ಇರುಳಾಯಿತ್ತೆಂದಡೆ,
ಜಗಕ್ಕೆ ಇರುಳಪ್ಪುದೆ ಮರುಳೆ ?
ಹೋಮದ ನೆವದಲ್ಲಿ ಹೋತನು ಕೊಂದು ತಿಂಬ
ಅನಾಮಿಕರೊಡನಾಡಿ ಗೆಲಿವುದೇನು ?
ಕೂಡಲಸಂಗಮದೇವಾ.

||೫೧||

೫೨೮

ಮೀಂಬುಲಿಗನ ಹಕ್ಕಿಯಂತೆ ನೀರ ತಡಿಯಲಿದ್ದು
ಮೂಗ ಹಿಡಿದು ಧ್ಯಾನಮಾಡುವರಯ್ಯಾ.
ಬಿಟ್ಟ ಮಂಡೆವೆರಸಿ ಬಾಯ ಮಿಡುಕಿಸುತ
ಕಣ್ಣ ಮುಚ್ಚಿ ಬೆರಳನೆಣಿಸುವರಯ್ಯಾ-
[ತ]ಮ್ಮ ಕೈಯಲಿ ಕಟ್ಟಿದ ದರ್ಭೆಯ ಹುಲ್ಲು
ಕೂಡಲಸಂಗನನರಿಯದೆ ಮೊರೆಯಿಡುವಂತೆ.

||೫೨||

೫೨೯

ಮಾಣದೆ ಅರಳೆಯ ತಿಟ್ಟನೆ ತಿರುಗುವ ಗಾಣದೆತ್ತಿನಂತೆ,
ಪೂರ್ವಲಿಖಿತ ಮುಂದುಗಾಣಲೀಯದು.
ನೀವೆಲ್ಲ ವಾಯಕ್ಕೆ ಕೆಡಬೇಡ, ಮಾಣದೆ ಪೂಜಿಸು ಲಿಂಗವ.
ಹೆರರ ಗೋಣ ಕೊಯ್ದೆನೆಂದು ಮಂತ್ರವನೋದುವ
ನೇಣುಗಾರರ ಮೆಚ್ಚ ಕೂಡಲಸಂಗಮದೇವ.

||೫೩||

೫೪೦

ನೀರ ಕಂಡಲ್ಲಿ ಮುಳುಗುವರಯ್ಯಾ,
ಮರನ ಕಂಡಲ್ಲಿ ಸುತ್ತುವರಯ್ಯಾ.
ಬತ್ತುವ ಜಲವ, ಒಣಗುವ ಮರನ
ಮಚ್ಚಿದವರು ನಿಮ್ಮನೆತ್ತ ಬಲ್ಲರು ?
ಕೂಡಲಸಂಗಮದೇವಾ.

||೫೪||

೫೮೦

ಕಣ್ಣ ಮುಚ್ಚಿ ಕನ್ನಡಿಯ ತೋರುವಂತೆ,
ಇರುಳು ಹಗಲಿನ ನಿದ್ರೆ ಸಾಲದೆ ?
ಬೆರಳನೆಣಿಸಿ ಪರಮಾರ್ಥವ ಹಡೆವಡೆ
ಚೋದ್ಯವಲ್ಲವೆ ? ಹೇಳಾ.
ಮೂಗ ಮುಚ್ಚಿ ಮುಕ್ತಿಯ ಬಯಸುವ
ನಾಚಿಕೆಯಿಲ್ಲದವರ ನಾನೇನೆಂಬೆ,
ಕೂಡಲಸಂಗಮದೇವಾ ?

||೫೫||

೫೮೧

ಬ್ರಹ್ಮಸಭೆ ನೆರೆದಲ್ಲಿ ಬ್ರಹ್ಮವಿತ್ತುಗಳು ಬ್ರಹ್ಮತ್ವವಡೆದು,
ತಮ್ಮ ವಚನಬ್ರಹ್ಮರೆನಿಸಿಕೊಂಡು ನೆಮ್ಮುವರು ವಿಷ್ಣುವನು-
ತಮ್ಮ ದೈವವ ಬಿಡುವುದಾವುದುಚಿತ ?
ವಿಷ್ಣು ಶಿವಭಕ್ತನಾಗಿ ನಿಷ್ಠೆಯಿಂದ ಕಣ್ಣನಿತ್ತು ಹಡೆದನು
ಶಿವಭಕ್ತಿಯಿಂದ.
ಕಷ್ಟಜಾತಿ ಜೀವಿಗಳಿಗೆ ಮಟ್ಟಿ ಎಂತು ಬಂದತ್ತೋ !
ಮುಟ್ಟರೊಂದುವನು ಮೂವಿಧಿಬಟ್ಟರೊ !
ಹುಸಿವನೆ ಹೊಲೆಯನೆಂದು ವಚನವುಂಟು ಲೋಕದಲ್ಲಿ.
ಹುಸಿದಜನ ಶಿರ ಹೋಯಿತ್ತಾದಿಯಲ್ಲಿ,
ಎಸವೋದ ಕಿರುಪಶುವನುಸರಲೀಯದೆ
ವಿ[ದಾರಿ]ಸಿ ತಿಂಬ ಜನ್ಮ ಅದಾವ ಫಲವೋ.
ದಕ್ಷ ಯಾಗವ ಮಾಡಿ ನಿಕ್ಷೇತ್ರ ನೆರೆದ ಆಕಟಕಟಾ.
ಕೇಳಿಯೂ ಏಕೆ ಮಾಣಿರೊ ?
ಮಮಕರ್ತ ಕೂಡಲಸಂಗನ ಶರಣರು ಅಕ್ಷಯರಧಿಕರು,
ವಿಪ್ರರು ಕೀಳು ಜಗವೆಲ್ಲರಿಯಲು !

||೫೬||

೫೮೨

ಕುಲದಲ್ಲಿ ಹಾರುವನು ಬ್ರಹ್ಮೇತಿಗೆ ಸಾರುವನು :
ಆರೊ ಮಾಡಿದ ಪಾಪಕ್ಕೆ ತಾನೆ ಕೈಯಾನುವನು.
ಸರಿಯೆ ದೇವಭಕ್ತಂಗಿವನು ?
ಸರಿಯೆ ಲಿಂಗಭಕ್ತಂಗಿವನು ?

ಬಡಗಿ ಮಾಚಲದೇವಿಯ ಕುಲಜೆಯ ಮಾಡಿಹೆವೆಂದು
ಹೊನ್ನ ಕಪಿಲೆಯ ರವಣಶಾಖದ ಉಚ್ಚಿಷ್ಟದ ಹಾಲಿನಿಂದ
ಕೂಳನಟ್ಟುಂಬವರನೇನೆಂಬೆ
ಕೂಡಲಸಂಗಮದೇವಾ.

||೫೭||

೫೮೪

ನರಜನ್ಮದಲ್ಲಿ ಹುಟ್ಟಿ ಲಿಂಗಮುಖವನರಿಯದೆ
ಉದಮದ ಸೊಕ್ಕಿ ತಲೆಗೆರಿತ್ತೆ ಅಯ್ಯಾ ?
'ಜೀವೋ ಜೀವೇನ ಭಕ್ತತೇ' : ಕರ್ಮಕರ್ಮದಲಿಪ್ಪೆಯಯ್ಯಾ.
ಅಂದೊಮ್ಮೆ ದಕ್ಷನು ಹೋತನ ಕೊಂದಲ್ಲಿ
ಘೋಳಿಡಲಿ ಘೋಳಿಡಲಿ ತಂದಿಕ್ಕಿತ್ತೆ ವೇದ ?
ಶಾಸ್ತ್ರಂಗಳು ಮೂರುತಿಗೊಂಡಲ್ಲಿ
ಚತುರ್ವೇದಿಗಳಿಗೊಮ್ಮೆ ಅಕ್ಕಿತ್ತೆ ಅಯ್ಯಾ !
ನಮ್ಮ ಕೂಡಲಸಂಗಮದೇವನನರಿಯದ ಕಾರಣ
ನಾಯಕನರಕದಲ್ಲಿ ಕ್ಕಿತ್ತಯ್ಯಾ.

||೫೮||

೫೮೫

ಕಿಚ್ಚು ದೈವವೆಂದು ಹವಿಯನಿಕ್ಕುವ ಹಾರುವರ ಮನೆಯಲು
ಕಿಚ್ಚೆದ್ದು ಸುಡುವಾಗ
ಬಚ್ಚಲ ನೀರ, ಬೀದಿಯ ದೂಳ ಹೊಯ್ದು
ಬೊಬ್ಬಿಟ್ಟೆಲ್ಲರ ಕರೆವರಯ್ಯಾ.
ಕೂಡಲಸಂಗಮದೇವಾ,
ವಂದನೆಯ ಮರೆದು ನಿಂದಿಸುತ್ತಿದ್ದರು.

||೫೯||

೫೮೬

ವೇದವನೋದಿದ ವಿಪ್ರರು ಹೊನಲಲ್ಲಿ ಹೋದ ಕೇಡ ನೋಡಿರೇ !
'ಭರ್ಗೋ ದೇವಸ್ಯ ಧೀಮಹಿ' ಎಂಬರು,
ಒಬ್ಬರಿಗಾಗಿ ವಿಚಾರವಿಲ್ಲ, ನೋಡಿರೇ
ಕೂಡಲಸಂಗಮದೇವಾ.

||೬೦||

೫೮೭

ಎನಿಸನೋದಿದಡೇನು ? ಎನಿಸ ಕೇಳಿದಡೇನು ?
 ಚತುರ್ವೇದಪಾಠ ತೀವ್ರವಾದಡೇನು ?
 ಲಿಂಗಾರ್ಚನೆ ಹೀನವಾದಡೆ, ಶಿವಶಿವಾ !
 ಬ್ರಾಹ್ಮಣನೆಂಬೆನೆ ? ಎನಲಾಗದು.
 ಜನ್ಮನಾ ಜಾಯತೇ ಶೂದ್ರಃ ಕರ್ಮಣಾ ದ್ವಿಜ ಉಚ್ಯತೇ |
 ಶ್ರುತೇನ ಶ್ರೋತ್ರಿಯಶ್ಚೈವ ಬ್ರಹ್ಮ ಚರತಿ ಬ್ರಾಹ್ಮಣಾ || ಎಂದುದಾಗಿ
 ಬ್ರಹ್ಮನಾಸ್ತಿ ಶ್ವಪಚರಧಮರೆಂದುದಾಗಿ,
 ಇದು ಕಾರಣ ಕೂಡಲಸಂಗಮದೇವಾ
 'ವೇದಭಾರಭರಾಕ್ರಾಂತಾ ಬ್ರಾಹ್ಮಣಾಃ ಗರ್ದಭಾಃ' ಎಂಬೆನು.

||೬೧||

೫೮೮

ನಿಮ್ಮನರಿಯದ ಕಾರಣ ಕೈಯಲ್ಲಿ ಹುಲ್ಲು !
 ನಿಮಗೆರಗದ ಕಾರಣ ಕೊರಳಲ್ಲಿ ನೇಣು !
 ಹಿಂಡಲೇಕೋ ? ತೊಳೆಯಲೇಕೋ !
 ಮುಳುಗಿ ಮುಳುಗಿ ಮೂಗ ಹಿಡಿಯಲೇಕೋ !
 ಕೂಡಲಸಂಗನ ಶರಣರಲ್ಲಿ
 ಡೋಹರ ಕಕ್ಕಯ್ಯನಾವ ತೊರೆಯಲಿ ಮಿಂದ ?

||೬೨||

೫೮೯

ವ್ಯಾಸ ಬೋವಿತಿಯ ಮಗ, ಮಾರ್ಕಂಡೇಯ ಮಾತಂಗಿಯ ಮಗ,
 ಮಂಡೋದರಿ ಕಪ್ಪೆಯ ಮಗಳು.
 ಕುಲವನರಸದಿರಿಂ ಭೋ ! ಕುಲದಿಂದ ಮುನ್ನೇನಾದಿರಿಂ ಭೋ !
 ಸಾಕ್ಷಾತ್ ಅಗಸ್ತ್ಯ ಕಬ್ಬಿಲ, ದುರ್ವಾಸ ಮುಚ್ಚಿಗ. ಕಶ್ಯಪ ಕಮ್ಮಾರ,
 ಕೌಂಡಿನ್ಯನೆಂಬ ಋಷಿ ಮೂರು ಭುವನರಿಯದೆ ನಾವಿದ ಕಾಣ ಭೋ !
 ನಮ್ಮ ಕೂಡಲಸಂಗನ ವಚನವಿಂತೆಂದುದು :
 ಶ್ವಪಚೋಪಿಯಾದಡೇನು, ಶಿವಭಕ್ತನೆ ಕುಲಜಂ ಭೋ !

||೬೩||

೫೯೦

ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ
 ಜಲ-ಬಿಂದುವಿನ ವ್ಯವಹಾರ ಒಂದೇ.
 ಆಶೆಯಾಮಿಷರೋಷಹರುಷ ವಿಷಯಾದಿಗಳೆಲ್ಲಾ ಒಂದೇ.

ಏನನೋದಿ, ಏನ ಕೇಳಿ, ಏನು ಫಲ ?
 ಕುಲಜನೆಂಬುದಕ್ಕೆ ಆವುದು ದೃಷ್ಟ ?
 ಸಪ್ತಧಾತುಸಮಂ ಪಿಂಡಂ ಸಮಯೋನಿಸಮದ್ಭವಂ |
 ಆತ್ಮಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ,
 ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ,
 ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ.
 ಕರ್ಣದಲ್ಲಿ ಜನಿಸಿದರುಂಟೆ ಜಗದೊಳಗೆ ?
 ಇದು ಕಾರಣ ಕೂಡಲಸಂಗಮದೇವಾ,
 ಲಿಂಗಸ್ಥಲವನರಿದವನೆ ಕುಲಜನು.

||೬೪||

೫೯೦

ಕೊಲುವನೇ ಮಾದಿಗ, ಹೊಲಸು ತಿಂಬವನೇ ಹೊಲೆಯ
 ಕುಲವೇನೊ ಅವದಿರ ಕುಲವೇನೊ ?
 ಸಕಲಜೀವಾತ್ಮರಿಗೆ ಲೇಸನೆ ಬಯಸುವ
 ನಮ್ಮ ಕೂಡಲಸಂಗನ ಶರಣರೆ ಕುಲಜರು.

||೬೫||

೫೯೧

ಹಾರುವನ ಭಕ್ತಿ ಓಡಿನೊಳಗೆ ಅಗೆಯ ಹೊಯ್ದಂತೆ :
 ಕೆಳಯಿಂಕೆ ಬೇರೂರದು, ಮೇಲೆ ಫಲವಾಗದು.
 ಪ್ರಾಣಲಿಂಗದ ಪ್ರಸಾದವ ಮುಂದಿಟ್ಟುಕೊಂಡು
 'ಪ್ರಾಣಾಯ ಸ್ವಾಹಾ, ಅಪಾನಾಯ ಸ್ವಾಹಾ, ವ್ಯಾನಾಯ ಸ್ವಾಹಾ,
 ಉದಾನಾಯ ಸ್ವಾಹಾ, ಸಮಾನಾಯ ಸ್ವಾಹಾ' ಎಂಬ
 ಕರ್ಮಗಳನೇನೆಂಬೆ, ಕೂಡಲಸಂಗಮದೇವಾ.

||೬೬||

೫೯೨

'ನಾನು ಭಕ್ತ, ನಾನು ಪ್ರಸಾದಿ' ಎಂದು
 ವಿಪ್ರಕರ್ಮವ ಮಾಡುವೆ ಕರ್ಮೀ:
 ಲಿಂಗದೇವನ ಮುಟ್ಟಿ ಮಜ್ಜನಕ್ಕೆರೆವ ಕೈಯಲು
 ವಿಪ್ರನ ಕಾಲ ತೊಳೆವಡೆ
 ಲಿಂಗೋದಕ ಹೃದಯದಲ್ಲಿ,
 ವಿಪ್ರನ ಕಾಲ ತೊಳೆದ ನೀರು ಮಂಡೆಯ ಮೇಲೆ !

ಶ್ರುತ್ಯತ್ಕಟದುರಾಚಾರೀ ಯಜ್ಞಕೂಪಸಘಾತಕಃ |
ಉದ್ರೇಕೇಣ ಕೃತೇ ಶಾಂತೇ ವಿಪ್ರರೂಪೇಣ ರಾಕ್ಷಸಃ ||
ಇದು ಕಾರಣ ಕೂಡಲಸಂಗಮದೇವಾ,
ಇಂತಪ್ಪ ದುರಾಚಾರಿಗಳ ಮುಖವ ನೋಡಲಾಗದು.

||೬೭||

೫೯೪

ಹೊನ್ನ ನೇಗಿಲಲುತ್ತು ಎಕ್ಕೆಯ ಬೀಜವ ಬಿತ್ತುವರೆ ?
ಕರ್ಪೂರದ ಮರನ ತರಿದು ಕಳ್ಳಿಗೆ ಬೇಲಿಯನಿಕ್ಕುವರೆ ?
ಶ್ರೀಗಂಧದ ಮರನ ತರಿದು ಬೇವಿಗೆ ಅಡೆಯನಿಕ್ಕುವರೆ ?
ನಮ್ಮ ಕೂಡಲಸಂಗನ ಶರಣರಿಗಲ್ಲದೆ ಬೇರೆ ಇಚ್ಛಾಭೋಜನವನಿಕ್ಕಿದಡೆ
ಕಿಚ್ಚಿನೊಳಗೆ ಉಚ್ಚೆಯ ಹೊಯಿದು ಹವಿಯ ಬೇಳ್ಗಂತಾಯಿತ್ತು.

||೬೮||

೫೯೫

ಚಾತಿವಿಡಿದು ಸೂತಕವನರಸುವೆ
ಜ್ಯೋತಿವಿಡಿದು ಕತ್ತಲೆಯನರಸುವೆ !
ಇದೇಕೊ ಮರುಳುಮಾನವಾ ? ಚಾತಿಯಲ್ಲಿ ಅಧಿಕನೆಂಬೆ !
ವಿಪ್ರ ಶತಕೋಟಿಗಳಿದ್ದಲ್ಲಿ ಫಲವೇನೊ ?
'ಭಕ್ತನೆ ಶಿಖಾಮಣಿ' ಎಂದುದು ವಚನ.
ನಮ್ಮ ಕೂಡಲಸಂಗನ ಶರಣರ ಪಾದಪರುಷವ ನಂಬು,
ಕೆಡಬೇಡ ಮಾನವಾ.

||೬೯||

೫೯೬

ಹೊಲೆಯ ಮಾದಿಗ ಭಕ್ತನಾದಡೆ ಆತನ ಮನೆಯ ಸೊಣಗಂಗೆ
ಪಂಚಮಹಾವಾದ್ಯದಲಿ ಸನ್ಮಾನವ ಮಾಡೆನೆ ?
ನೆಲನನುಗ್ಗಡಿಸಿ ಉಘೇ ಚಾಂಗು ಭಲಾ ಎಂದು !
ಕುಲಕಥಿಕ ಹಾರುವಂಗೆ ಸಿದ್ದಿಗೆ ಎಯಿಸಲೆ !
ನಿಮ್ಮ ಶರಣರ ಮಹಿಮೆ ಘನಕ್ಕೆ ಘನ.
ಎಲೆ ಎಲೆ ಕೂಡಲಸಂಗಮದೇವಾ, ನಿಮ್ಮ ನಂಬದವ ಹೊಲೆಯ.

||೭೦||

೫೯೭

ಕುರಿವಿಂಡು ಕಬ್ಬಿನ ಉಲಿವ ತೋಟವ ಹೊಕ್ಕು-
ತೆರನನರಿಯದೆ ತನಿರಸದ-

ಹೊರಗಣ ಎಲೆಯನೆ ಮೆಲಿದುವು !
 ನಿಮ್ಮನರಿವ ಮದಕರಿಯಲ್ಲದೆ
 ಕುರಿ ಬಲ್ಲದೆ ಕೂಡಲಸಂಗಮದೇವಾ ?

||೨೧||

೫೯೮

ಪ್ರಣವನುಚ್ಚರಿಸುವ ಅಪ್ರಮಾಣಕರೆಲ್ಲರೂ
 ಪ್ರಣವಮಂತ್ರಾರ್ಥವನೋದಿ ಮಂತ್ರಾರ್ಥವನರಿಯರು.
 'ಪ್ರಣವ ಓಂ ನಮಃ ಶಿವಾಯ, ಪ್ರಣವ ಓಂ ನಮಃ ಶಿವಾಯ,
 ಪ್ರಣವ ಓಂ ನಮಃ ಶಿವಾಯ' ಎಂದುವು ಶ್ರುತಿಗಳೆಲ್ಲಾ.
 'ಪ್ರಣವ ಓಂ ಭರ್ಗೋ ದೇವ' ಎಂದುವು ಶ್ರುತಿಗಳೆಲ್ಲಾ.
 ಕೂಡಲಸಂಗಯ್ಯನನರಿಯದ ದ್ವಿಜರೆಲ್ಲಾ ಭ್ರಮಿತರು.

||೨೨||

೫೯೯

ವೇದವನೋದಿದಡೇನು ? ಶಾಸ್ತ್ರವ ಕೇಳಿದಡೇನಯ್ಯಾ ?
 ಜಪವ ಮಾಡಿದಡೇನು ? ತಪವ ಮಾಡಿದಡೇನಯ್ಯಾ ?
 ಏನ ಮಾಡಿದಡೇನು
 ನಮ್ಮ ಕೂಡಲಸಂಗಯ್ಯನ ಮನಮುಟ್ಟದನ್ನಕ್ಕ ?

||೨೩||

೬೦೦

ನೀವು ಹಿರಿಯರೆಂಬಿರಿ, ಕರ್ಮಿಗಳು, ನೀವು ಕೇಳಿರಿ,
 ನಿಮ್ಮ ವೇದಶಾಸ್ತ್ರಂಗಳು ಆರ ಹೊಗಳುತ್ತಿದ್ದಾವು ?
 'ಓಂ ದ್ಯಾವಾ ಭೂಮೀ ಜನಯನ್ ದೇವ ಏಕಃ'
 ಎಂದು ಶ್ರುತಿ ಸ್ತುತಿಗಳು ಸಾರುತ್ತಿದ್ದಾವು.
 'ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬುದು ಹುಸಿ,
 'ವರ್ಣಾನಾಂ ಗುರುಃ' ನಮ್ಮ ಕೂಡಲಸಂಗನ ಶರಣರು.

||೨೪||

೬೦೧

ನಿಜಭಾವ ಲಕ್ಷ್ಮಿಸರಸ್ವತಿ ಒಲಿದಡೆ ಕುಲವನರಸಲದೇಕೆ ?
 ಆ ದೇವನೊಲಿದ ಭಕ್ತಂಗೆ ಇನ್ನಾವ ಮಂತ್ರವೇಕೆಯೊ ?
 ಕಾಮಧೇನು ಮನೆಯಲಿರಲು ಬೇರೆ ಹಯನನರಸಲೇಕೆ ?
 ಮೋಹವುಳ್ಳ ತಾವಿನಲ್ಲಿ ಲಜ್ಜೆಯನರಸಲೇಕೆಯೊ ?
 ಮಹಾದಾನಿ ಕೂಡಲಸಂಗಯ್ಯನೊಲಿದು

ಮಾದಾರ ಚೆನ್ನಯ್ಯನ ಮನೆಯಲುಂಡ.

ವೇದವನೋದಿದವರು ಲಿಂಗವನೊಲಿಸಿ ತೋರಿರೋ.

||೨೫||

೬೦೨

ಆದ್ಯರಿಗಲ್ಲದೆ ವೇದ್ಯವಾಗದು; ಮಾಣ ಭೋ, ಮಾಣ ಭೋ !
ಶಿವಭಕ್ತನೇ ಕುಲಜ,

ಕೈವರ್ತಗರ್ಭಸಂಭೂತಮಾರ್ಕಂಡೇಯಮಹಾಮುನಿಃ |

ತಪಸಾ ಜಾಯತೇ ವಿಪ್ರಕುಲಂ ಜಾತಿರ್ನ ವಿದ್ಯತೇ ||

ಜಾತನಲ್ಲ ಅಜಾತನಲ್ಲ,

ಕೂಡಲಸಂಗನ ಶರಣರು ನಿಸ್ಸೀಮರಯ್ಯಾ.

||೨೬||

೬೦೩

ಎಮ್ಮವರು ಅಧಿಕರು, ಎಲ್ಲರಿಂದವೂ ಅಧಿಕರು;
ಪಾಕವ ಮಾಡುವ ಭಾಂಡ ಸೊಣಗನ ಡೊವಿಗೇಯಯ್ಯಾ !

ಕೆರಹಿನಲ್ಲಿ ಮುಚ್ಚುವುದು ಆವ ಆಗಮವಯ್ಯಾ ?

ಕೂಡಲಸಂಗಮದೇವಾ, ನಿಮ್ಮ ವಚನವಿಂತೆಂದುದು

'ಭವಿ ನೋಡಿದ ಓಗರ ಲಿಂಗಾರ್ಪಿತವಾಗದೆ'ಂದೂ.

||೨೭||

೬೦೪

ನಿಮ್ಮ ಶರಣರ ಚಮ್ಮಾವುಗೆಗೆ ಪೃಥ್ವಿ ಸಮಬಾರದು;
ಸರಿಯಲ್ಲ, ನೋಡಾ.

ಕೂಡಲಸಂಗಮದೇವಾ,

ನಿಮ್ಮ ಶರಣರ ಚಮ್ಮಾವುಗೆಗೆ !

||೨೮||

೬೦೫

ದೇವಾ, ನಿಮ್ಮ ಪೂಜಿಸಿ ಚೆನ್ನನ ಕುಲ ಚೆನ್ನಾಯಿತ್ತು,

ದೇವಾ, ನಿಮ್ಮ ಪೂಜಿಸಿ ದಾಸನ ಕುಲ ದೇಸೆವಡೆಯಿತ್ತು,

ದೇವಾ, ನಿಮ್ಮಡಿಗೇರಗಿದ ಮಡಿವಾಳ ಮಾಚಯ್ಯನಿಮ್ಮಡಿಯಾದ.

ನೀನೊಲಿದ ಕುಲಕೆ, ನೀನೊಲ್ಲದ ಹೊಲೆಗೆ ಮೇರೆಯುಂಟೆ ದೇವಾ ?

ಶ್ವಪಚೋಪಿ ಮುನಿಶ್ರೇಷ್ಠೋ ಯಸ್ತು ಲಿಂಗಾರ್ಚನೇ ರತಃ |

ಲಿಂಗಾರ್ಚನವಿಹೀನೋಽಪಿ ಬ್ರಾಹ್ಮಣಃ ಶ್ವಪಚಾಧಮಃ || ಎಂದುದಾಗಿ.

ಜಾತಿ-ವಿಜಾತಿಯಾದಡೇನು ಅಜಾತಂಗೆ ಶರಣೆಂದನ್ನದವನು ?

ಆತನೇ ಹೊಲೆಯ, ಕೂಡಲಸಂಗಮದೇವಾ.

||೨೯||

೬೦೬

ಚತುರ್ವೇದಿಯಾದಡೇನು ? ಲಿಂಗವಿಲ್ಲದವನೆ ಹೊಲೆಯ !
 ಶ್ವಪಚನಾದಡೇನು ಲಿಂಗವಿದ್ದವನೆ ವಾರಣಾಸಿ !
 ಆತನ ನುಡಿಗಡಣ ಲೇಸು, ಆತ ಜಗಕ್ಕೆ ಪಾವನ,
 ಆತನ ಪ್ರಸಾದವೆನಗೆ ಅಮೃತಸೇವನೆ.
 ನ ಮೇ ಪ್ರಿಯಶ್ಚತುರ್ವೇದೀ ಮದ್ಭಕ್ತಃ ಶ್ವಪಚೋಪಿ ವಾ |
 ತಸ್ಮೈ ದೇಯಂ ತತೋ ಗ್ರಾಹ್ಯಂ ಸ ಚ ಪೂಜ್ಯೋ ಯಥಾಹ್ಯಹಂ || ಎಂದುದಾಗಿ
 ಕೂಡಲಸಂಗಮದೇವರನರಿದು ಪೂಜಿಸಿದಾತ
 ಷಡುದರುಶನಕ್ಕಧಿಕ, ಜಗಕ್ಕೆ ಪಾವನ ನೋಡಾ. ||೮೦||

೬೦೭

ಭಕ್ತಿಹೀನನ ದಾಸೋಹವ ಸದ್ಭಕ್ತರು ಸವಿಯರು;
 ಬೇವಿನ ಹಣ್ಣು ಕಾಗೆಗೆ ಇನಿದಲ್ಲದೆ ಕೋಗಿಲೆಗೆ ಮೆಲಬಾರದು.
 ಲಿಂಗಸಂಬಂಧವಿಲ್ಲದವರ ನುಡಿ
 ಕೂಡಲಸಂಗನ ಶರಣರಿಗೆ ಸಮನಿಸದು. ||೮೧||

೬೦೮

ಬಂದು ಬಲ್ಲಹ ಬಿಡಲು ಹೊಲೆಗೆರಿ ಎಂಬ ಹೆಸರೊಳವೆ ಆಯ್ಯಾ ?
 ಲಿಂಗವಿದ್ದವರ ಮನೆ ಕೈಲಾಸವೆಂದು ನಂಬಬೇಕು,
 ಚಾಂಡಾಲವಾಟಿಕಾಯಾಂ ವಾ ಶಿವಭಕ್ತಃ ಸ್ಥಿತೋ ಯದಿ |
 ತತ್ಶ್ರೇಣಿಃ ಶಿವಲೋಕಸ್ಯ ತದ್ ಗೃಹಂ ಶಿವಮಂದಿರಮ್ || ಎಂದುದಾಗಿ,
 ಲೋಕದ ಡಂಬಕರ ಮಾತು ಬೇಡ,
 ಕೂಡಲಸಂಗನಿದ್ದುದೇ ಕೈಲಾಸ. ||೮೨||

೬೦೯

ಲಿಂಗವಿಲ್ಲದೆ ನಡೆವವರ, ಲಿಂಗವಿಲ್ಲದೆ ನುಡಿವವರ
 -ಲಿಂಗವಿಲ್ಲದೆ ಉಗುಳ ನುಂಗಿದಡೆ
 ಅಂದಂದಿಗೆ ಕಿಲ್ಚಿಪವಯ್ಯಾ -
 ಏನೆಂಬೆನೆಂಬೆನಯ್ಯಾ ?
 ಲಿಂಗವಿಲ್ಲದೆ ನಡೆವವರ ಅಂಗ ಲೌಕಿಕ : ಮುಟ್ಟಲಾಗದು.
 ಲಿಂಗವಿಲ್ಲದೆ ನುಡಿವವರ ಶಬ್ದ ಸೂತಕ : ಕೇಳಲಾಗದು.

ಲಿಂಗವಿಲ್ಲದೆ ಗಮನಿಸಿದಡೆ ಆ ನಡೆನುಡಿಗೊಮ್ಮೆ ವ್ರತಗೇಡಿ
ಕೂಡಲಸಂಗಮದೇವಾ.

||೮೩||

೬೧೦

ಇಪ್ಪತ್ತುನಾಲ್ಕು ತಿಥಿಯಿಂದ ವೆಗ್ಗಳ,
ಗ್ರಹಣ-ಸಂಕ್ರಾಂತಿಯಿಂದ ವೆಗ್ಗಳ,
ಏಕಾದಶಿ-ವ್ಯತಿಪಾತದಿಂದ ವೆಗ್ಗಳ,
ಸೂಕ್ಷ್ಮಶಿವಪಥವನರಿದಂಗೆ
ಹೋಮ-ನೇಮ-ಜಪ-ತಪದಿಂದ ವೆಗ್ಗಳ,
ಕೂಡಲಸಂಗಮದೇವಾ ನಿಮ್ಮ ಮಾಣದೆ ನೆನೆವಂಗೆ.

||೮೪||

೬೧೧

ಅಶ್ವಮೇಧಯಾಗವಂತಿರಲಿ,
ಅಜಪೆ ಉಪದೇಶ ಸಮಾಧಿಯಂತಿರಲಿ, ಹೋ !
ಗಾಯತ್ರಿಯ ಜಪವಂತಿರಲಿ, ಹೋ !
ಜನಮೋಹನ ಮಂತ್ರವಂತಿರಲಿ, ಹೋ !
ಕೂಡಲಸಂಗನ ಶರಣರ ನುಡಿಗಡಣ
ಎಲ್ಲಕ್ಕಧಿಕ ನೋಡಾ.

||೮೫||

೬೧೨

ವೇದಶಾಸ್ತ್ರದವರ ಹಿರಿಯರೆನ್ನೆ,
ಮಾಯಾಭ್ರಾಂತಿ ಕವಿದ ಗೀತಜ್ಞರ ಹಿರಿಯರೆನ್ನೆ,
ಇವರು ಹಿರಿಯರುಗಳೇ ?
ಯಾಗನಟ್ಟುವಿಗಪಾಣರು, ಇವರಿಂದಧಿಕವ ಸಾಧಿಸುವರೇನು [ಕಿ]ರಿಯರೆ ?
ಇಂತು ವಿದ್ಯೆ ಗುಣ ಜ್ಞಾನ ಧರ್ಮ ಆಚಾರ ಶೀಲಂಗಳ,
ನಮ್ಮ ಕೂಡಲಸಂಗನ ಶರಣರು ಸಾಧಿಸಿದ ಸಾಧನೆಯನೆ
ಸಾಧಿಸುವುದು.

||೮೬||

೬೧೩

ಹಾರುವರೆಲ್ಲರೂ ನೆರೆದು ಶೂದ್ರನ ಹಾರುವನ ಮಾಡುವಲ್ಲಿ
ನಂದಿಮುಖವಿಲ್ಲದೆ ಮತ್ತೇನನೂ ಮಾಡಲಾಗದು.
ವಿಭೂತಿ[ಯಿ]ಲ್ಲದೆ ಮತ್ತೇನನೂ ಮಾಡಲಾಗದು.

'ಭರ್ಗೋ ದೇವಃ' ಎಂಬ ಮಂತ್ರ[ವಿ]ಲ್ಲದೆ ಮತ್ತೇನೂ ಮಾಡಲಾಗದು.
ನಿಮ್ಮಿಂದ ಕುಲಜರಾಗಿ ಮತ್ತೆ ಅನ್ಯದೈವಕ್ಕೆರಗುವ
ಜಗದನ್ಯಾಯಿಗಳನೇನೆಂಬೆ, ಕೂಡಲಸಂಗಮದೇವಾ !

||೮೭||

೬೧೫

ದೇವನೊಬ್ಬ, ನಾಮ ಹಲವು,
ಪರಮ ಪತಿವ್ರತೆಗೆ ಗಂಡನೊಬ್ಬ.
ಮತ್ತೊಂದಕ್ಕೆರಗಿದಡೆ ಕಿವಿ-ಮೂಗ ಕೊಯ್ದನು.
ಹಲವು ದೈವದ ಎಂಜಲ ತಿಂಬವರನೇನೆಂಬೆ,
ಕೂಡಲಸಂಗಮದೇವಾ !

||೮೮||

೬೧೬

ಕರ್ತಾರನ ಪೂಜಿಸಿ ಕುಚಿತ ದೈವಕ್ಕೆರಗುವವ
ಕತ್ತೆ ಕುದುರೆಗೆ ಹುಟ್ಟಿದ ವೇಸರನಂತೆ.
ಭಕ್ತರೆಂತೆಂಬೆ, ಭೃತ್ಯರೆಂತೆಂಬೆ, ಶರಣರೆಂತೆಂಬೆನವರ ?
ಎರಡುಳ್ಳ ಪ್ರಪಂಚಗಳ ಮೆಚ್ಚ
ಕೂಡಲಸಂಗಮದೇವ.

||೮೯||

೬೧೭

ಕಂಡಕಂಡವರೆಲ್ಲ ಗಂಡನೆಂದೆಂಬ
ದುಂಡೆಯನವಳ ಸಜ್ಜ[ನ] ಎಂದೆನ್ನಬಹುದೆ ?
ಲಿಂಗಪ್ರಸಾದವನುಂಡು ಅನ್ಯದೈವಗಳ ಕೊಂಡಾಡುವವರ
ನಮ್ಮ ಕೂಡಲಸಂಗಮದೇವನು
ಆ ಭಂಡರಿಗೆ ಮಾಡಿದ ಹುಳುಗೊಂಡವ !

||೯೦||

೬೧೮

ನಂಬಿದ ಹೆಂಡತಿಗೆ ಗಂಡನೊಬ್ಬನೆ ಕಾಣೆರೋ,
ನಂಬಬಲ್ಲ ಭಕ್ತಂಗೆ ದೇವನೊಬ್ಬನೆ ಕಾಣೆರೋ.
ಬೇಡ ಬೇಡ, ಅನ್ಯ ದೈವದ ಸಂಗ ಹೊಲ್ಲ !
ಬೇಡ ಬೇಡ, ಪರದೈವದ ಸಂಗ ಹೊಲ್ಲ !
ಬೇಡ ಬೇಡ, ಅನ್ಯ ದೈವವೆಂಬುದು ಹಾದರ ಕಾಣೆರೋ,
ಕೂಡಲಸಂಗಮದೇವ ಕಂಡಡೆ ಮೂಗ ಕೊಯ್ದು ಕಾಣೆರೋ.

||೯೧||

೬೧೮

ಊಡುವ ಉಡಿಸುವ ಗಂಡನಿದ್ದಂತೆ
ಜೋಡೆ, ಮಿಂಡಂಗೆ ಕಣ್ಣ ಚೆಲ್ಲುವಳ
ಕೇಡಿಂಗೆ ಬೆರಗಾದೆ ನಾನು.

ಕೂಡಲಸಂಗಮದೇವನು
ಸಿಂಗಾರದ ಮೂಗ ಬಣ್ಣಿಸಿ, ಹಲುದೋರೆ ಕೊಯ್ವು.

||೯೨||

೬೧೯

ಅಷ್ಟಮಿ ನವಮಿ ಎಂಬ ಕಲ್ಪಿತವೇಕೋ ಶರಣಂಗೆ ?
ತಪ್ಪಿತ್ತು ಗಣಪದವಿ, ಲಿಂಗಕ್ಕೆ ದೂರ.
ಒಬ್ಬರಿಗಾಳಾಗಿ, ಒಬ್ಬರನೋಲೈಸುವ
ನಿರ್ಬುದ್ಧಿ ಮನುಜರನೇನೆಂಬೆ,
ಕೂಡಲಸಂಗಮದೇವಾ !

||೯೩||

೬೨೦

ಎಲವೋ, ಎಲವೋ ಪಾಪಕರ್ಮವ ಮಾಡಿದವನೇ,
ಎಲವೋ ಎಲವೋ ಬ್ರಹ್ಮೇತಿಯ ಮಾಡಿದವನೇ,
ಒಮ್ಮೆ ಶರಣೆನ್ನೆಲವೋ.
ಒಮ್ಮೆ ಶರಣೆಂದಡೆ ಪಾಪಕರ್ಮ ಓಡುವವು.
ಸರ್ವಪ್ರಾಯಶ್ಚಿತ್ತಕ್ಕೆ ಹೊನ್ನ ಪರ್ವತಂಗಳೈದವು.
ಒಬ್ಬಗೆ ಶರಣೆನ್ನು, ನಮ್ಮ ಕೂಡಲಸಂಗಮದೇವಂಗೆ.

||೯೪||

೬೨೧

ಹಲವು ಕೊಂಬಿಂಗೆ ಹಾಯಲುಬೇಡ,
ಬರುಕಾಯಕ್ಕೆ ನೀಡಲುಬೇಡ.
ಲೋಗರಿಗೆ ಕೊಟ್ಟು ಭ್ರಮಿತನಾಗಿರಬೇಡ.
ಆಚಾರವೆಂಬುದು ಹಾವಸೆಗಲ್ಲು,
ಭಾವತಪ್ಪಿದ ಬಳಿಕ ಏಗೈದಡಾಗದು.
ಅಂಜದಿರು, ಅಳುಕದಿರು, ಪರದೈವಕ್ಕೆರಗದಿರು,
ಕೂಡಲಸಂಗಯ್ಯನ ಕೈಯಲು ಈಸುವುದೆನ್ನ ಭಾರ.

||೯೫||

೬೨೨

ದ್ವಿಜರಿಗೆ ಕೊಟ್ಟು ಹಲಬರು ಕೆಟ್ಟರು,
 ಉದ್ಧರಿಸುವನೊಬ್ಬ. ಶಿವಶರಣ ಸಾಲದೆ ?
 ನಾರಾಯಣ ವೃದ್ಧಬ್ರಾಹ್ಮಣನಾಗಿ ಬಂದು ಬಲಿಯ ಭೂಮಿಯ ಬೇಡಿದ,
 ಕೊಟ್ಟ ಬಲಿ ಬಂಧನಕ್ಕೆ ಸಿಕ್ಕಿದ.
 ಈಶ ಭಕ್ತನಾಗಿ ಬಂದು ದಾಸನ ವಸ್ತ್ರವ ಬೇಡಿದ,
 ಕೊಟ್ಟ ದಾಸ ತವನಿಧಿಯ ಪಡೆದ.
 ಕಪಟದಿಂದ ನಾರಾಯಣ ಹಾರುವನಾಗಿ ಬಂದು ಕರ್ಣನ ಕವಚವ ಬೇಡಿದ,
 ಕೊಟ್ಟ ಕರ್ಣ ಕಳದಲ್ಲಿ ಮಡಿದ.
 ಕಾಮಾರಿ ಜಂಗಮವಾಗಿ ಬಂದು ಸಿರಿಯಾಳನ ಮಗನ ಬೇಡಿದ,
 ಕೊಟ್ಟ ಸಿರಿಯಾಳಸೆಟ್ಟಿ ಕಂಚಿಯಪುರ ಕೈಲಾಸಕ್ಕೊಯ್ದ.
 ನಾರಾಯಣ ಹಾರುವನಾಗಿ ಬಂದು ನಾಗಾರ್ಜುನನ ಶಿರವ ಬೇಡಿದ,
 ಕೊಟ್ಟ ನಾಗಾರ್ಜುನನ ಶಿರಹೋಯಿತ್ತು.
 ಶಿವನು ಜಂಗಮವಾಗಿ ಬಂದು ಸಿಂಧುಬಲ್ಲಾಳ ವಧುವ ಬೇಡಿದ,
 ಕೊಟ್ಟ ಸಿಂಧುಬಲ್ಲಾಳ ಸ್ವಯಲಿಂಗವಾದ.
 ಇದು ಕಾರಣ ಇಲ್ಲಿಯೂ ಲೇಸು, ಅಲ್ಲಿಯೂ ಲೇಸು;
 ಕೊಡಿರೇ, ನಮ್ಮ ಕೂಡಲಸಂಗನ ಶರಣರಿಗೆ.

||೯೬||

೬೨೩

ಎಚ್ಚು ಬಾಲಿಯ ಕೊಂದ, ಕಟ್ಟಿದನು ಶರಧಿಯನು,
 ಹತ್ತು ತಲೆಯ ರಾವಳನ ಒಂದೆ ಅಂಬಿನಲ್ಲಿ ಮಡಿಹಿದ,
 ಛಲದಿ ಲಂಕಾದ್ವೀಪವ ನೆಲವಣ್ಣ ಮಾಡಿದ.
 ಕಲಿ ವಿಭೀಷಣಂಗೆ ಪಟ್ಟವ ಕಟ್ಟಿದ ರಾಮನ ತೋರಾ.
 ಮಾಯದ ಸಂಸಾರವ ನಚ್ಚಿ, ಕೆಟ್ಟು
 ಬರುದೊರೆವೊಗಬೇಡ.
 ಕರ್ತು ಕೂಡಲಸಂಗಂಗೆ ಶರಣೆನ್ನಿರಯ್ಯಾ.

||೯೭||

೬೨೪

ವಿಪ್ರರ ಕರೆದು 'ನೃಪರುಗಳು ಇಪ್ಪರೆ
 ತಮ್ಮ ಶಿಶುವಿನೊಡನೆಂದು ಬೆಸಗೊಂಡಡೆ,
 'ಇಪ್ಪರು, ಇಪ್ಪರು, ತಾವು ಬಿತ್ತಿದ ಫಲಂಗಳ ತಾವು ಉಣ್ಣದವರುಂಟೆ ?'
 ಎಂದು ಕಣ್ಣ ಕಾಣದೆ ಹೇಳಿದರು, ಅಣ್ಣಗಳು, ಕರ್ಮದ ಬಟ್ಟೆಯನು.

ಮಾಹೇಶ್ವರಸ್ಥಲ

ಅಂತೆಂದ ಮಾತ ಶಿಶು ಕೇಳಿ,
 ಕೆಟ್ಟೋಡಿ ಬಂದು, ಲಿಂಗದ ಹೊಟ್ಟೆಯ ಹೊಗಲು,
 ಅಟ್ಟಿಬಂದು ಖಂಡೆಯವ ಕಳೆದುಕೊಂಡು ಮಂಡೆಯನೊಡೆಯಲು,
 ಮಂಡೆ ಒಡೆದು ಭೂಮಂಡಲವರಿಯೆ ನಾಲ್ಕು ಪುರವಾಗಲು,
 ಘಟಸರ್ಪನ ತುಡುಕಿ ನಾಗನಾಥನಾಗಿ,
 ಇಪ್ಪತ್ತೇಳು ಬಸದಿಯನೊಡೆಯನೆ ?
 ಆಗಳಂತೆ ಎನ್ನ ಮಾಡಿದ ಕರ್ಮ ನಿಮ್ಮ ಕೈಯಲು ಕೆಡಿಸುವರು.
 ಮುನ್ನೊಬ್ಬ ಕೆಡಿಸಿಹನೆಂದು ಬಂದು ತುತ್ತನಿಟ್ಟು
 ಮರಳಿ ಕೈಯಿಡ ಹೋದಡೆ ತುತ್ತ ಹುಳುಗುಪ್ಪೆಯಾಗದೆ ?
 ಶಿವಧರ್ಮವ ಕೆಡಿಸಿದವನು ಅಧರ್ಮಕ್ಕಿಳಿವನು.
 ಕೂಡಲಸಂಗಮದೇವ ಸಾಕ್ಷಿಯಾಗಿ
 ಮಕರಭೋಜನವಾಗನೆ ವಿನಾಶಕ್ತಿರಾಯನು.

||೯೮||

೬೨೫

ಅರಸು ವಿಚಾರ, ಸಿರಿಯು, ಶೃಂಗಾರ, ಸ್ಥಿರವಲ್ಲ ಮಾನವಾ.
 ಕೆಟ್ಟಿತ್ತು ಕಲ್ಯಾಣ, ಹಾಳಾಯಿತ್ತು ನೋಡಾ.
 ಒಬ್ಬ ಜಂಗಮದ ಅಭಿಮಾನದಿಂದ
 ಚಾಳುಕ್ಯರಾಯನ ಆಳಿಕೆ ತೆಗೆಯಿತ್ತು,
 ಸಂದಿತ್ತು, ಕೂಡಲಸಂಗಮದೇವಾ ನಿಮ್ಮ ಕವಳಿಗೆಗೆ.

||೯೯||

೬೨೬

ಬೇವಿನ ಬೀಜವ ಬಿತ್ತಿ, ಬೆಲ್ಲದ ಕಟ್ಟಿಯ ಕಟ್ಟಿ,
 ಆಕಳ ಹಾಲನೆರೆದು, ಜೇನುತುಪ್ಪವ ಹೊಯ್ದಡೆ,
 ಸಿಹಿಯಾಗಬಲ್ಲದೆ, ಕಹಿಯಹುದಲ್ಲದೆ ?
 ಶಿವಭಕ್ತರಲ್ಲದವರ ಕೂಡೆ ನುಡಿಯಲಾಗದು.
 ಕೂಡಲಸಂಗಮದೇವಾ.

||೧೦೦||

೬೨೭

ಕರ್ತನನರಿಯದವನು ವಿಪ್ರನಾದಡೇನು ? ಚತುರ್ವೇದಿಯಾದಡೇನು ?
 ಭುಕ್ತಿಕಾರಣ ಲೋಕದ ಇಚ್ಛೆಗೆ ನುಡಿದು ನಡೆವರಯ್ಯಾ !
 ಭವಿಮಾಡಿದ ಪಾಕವ ತಂದು,
 ಲಿಂಗಕೃರ್ತಿಸುವ ಕಷ್ಟರ ಕಂಡು ನಾಜಿತ್ತೆನ್ನ ಮನವು,
 ಕೂಡಲಸಂಗನ ಶರಣರ ಒಕ್ಕುದ ಕೊಂಡು

ಅನ್ಯವನಾಚರಿಸಿದಡೆ ತಪ್ಪದು
ಸೂಕರ ಶುಚಿಭೂತತೆಯ ಪ್ರಾಣಿಯಂತೆ.

||೧೦೦||

೬೨೮

ಉಂಬಲ್ಲಿ [ಊ]ಡುವಲ್ಲಿ ಕ್ರಿಯಳಿಯಿತ್ತೆಂಬರು,
ಕೊಂಬಲ್ಲಿ ಕೊಡುವಲ್ಲಿ ಕುಲವನರಸುವರು,
ಎಂತಯ್ಯಾ ಅವರ ಭಕ್ತರೆಂತೆಂಬೆ ?
ಎಂತಯ್ಯಾ ಅವರ ಯುಕ್ತರೆಂತೆಂಬೆ ?
ಕೂಡಲಸಂಗಮದೇವಾ ಕೇಳಯ್ಯಾ,
ಹೊಲತಿ ಶುದ್ಧ ನೀರ ಮಿಂದಂತಾಯಿತ್ತಯ್ಯಾ.

||೧೦೧||

೬೨೯

ಭಕ್ತರನಲ್ಲದೆ ಒಲೆ ವೆಂದೆಂಬಿರಿ,
ಭಕ್ತರಿಗಲ್ಲದೆ ಕೈಯಾನೆವೆಂಬಿರಿ,
ಇದೇನ ಮಾಡುವಿರಿ ? ಇದೆಲ್ಲಿಗೊಯ್ಯುವಿರಿ ?
ಪಾವನವಾದುದನು ಲಿಂಗಕ್ಕೆ ಮಾಡುವುದೆ ಆಚಾರ.
ವಿಷಯಕ್ಕೆ ಇಕ್ಕಿ, ಅಸುಗತಿಗಳಿಯದಿರಿ
ಕೂಡಲಸಂಗನಶರಣರ ಒಡೆವೆಯ.

||೧೦೨||

೬೩೦

ಮಾರಿ ಮಸಣೆಯೆಂಬವು ಬೇರಿಲ್ಲ ಕಾಣರೋ.
ಮಾರಿಯೆಂಬುದೇನು ?
ಕಂಗಳು ತಪ್ಪಿ ನೋಡಿದಡೆ ಮಾರಿ,
ನಾಲಗೆ ತಪ್ಪಿ ನುಡಿದಡೆ ಮಾರಿ,
ನಮ್ಮ ಕೂಡಲಸಂಗಮದೇವರ ನೆನಹ ಮರೆದಡೆ ಮಾರಿ.

||೧೦೩||

೬೩೧

ಆಯುಧವಿಕ್ಕಿದವಂಗೆ ವೀರದ ಮಾತೇಕೆ ?
ಲಿಂಗವು ಅಂತರಿಸಿದವಂಗೆ ಒಳುನುಡಿ ಏಕೆ ?
ಐದೆ ಅಣಜಿಯಿಲ್ಲದವಳಿಗೆ ಸೌಭಾಗ್ಯದ ಹೂವಿನ ಬೊಟ್ಟೇಕೆ ?
ಸತ್ಯವಿಲ್ಲದವಂಗೆ ನಿತ್ಯನೇಮವೇಕೆ ?
ಕರ್ತಾರ, ನಿಮ್ಮ ಒಲವಿಲ್ಲದವಂಗೆ ಶಂಭುವಿನ ಬಂಧುಗಳೇಕೆ ?

ಕೂಡಲಸಂಗಮದೇವಯ್ಯಾ,
ನೀವಿಲ್ಲದವಂಗೆ ಶಿವಾಚಾರದ ಮಾತೇಕೆ ?

||೧೦೫||

೬೩೧

ಇರುಳೆಂದೇನೋ ಕುರುಡಂಗೆ, ಹಗಲೆಂದೇನೋ ಕುರುಡಂಗೆ !
ತಾಳವ ಬಾರಿಸಿದಡೇನೋ, ಪಂಚಮಹಾಶಬುದವ ಬಾರಿಸಿದಡೇನೋ ಕಿವುಡಂಗೆ !
ಕೂಡಲಸಂಗಮದೇವಯ್ಯನ
ಪಥವಿನ್ನಾವುದೆಂದರಿಯದವಂಗೆ !

||೧೦೬||

೬೩೨

ಸಿಂಗದ ನಡು ಮುರಿಯಲಾ ಸಿಂಗವೇನು ಬಾತೆ ?
ಸುಂಡಿಲು ಮುರಿಯಲು ಗಜವೇನು ಬಾತೆ ?
ಸಂಗ್ರಾಮದಲ್ಲಿ ವೀರನುಳಿಯಲದೇನು ಬಾತೆ ?
ಶೃಂಗಾರದ ಮೂಗು ಹೋದಡೆ ಶೃಂಗಾರವೇನು ಬಾತೆ ?
ನಿಜ ತುಂಬಿದ ಭಕ್ತಿ ತುಳುಕಾಡದವರ ಸಂಗವೇನು ಬಾತೆ ?
ಕೂಡಲಸಂಗಮದೇವಾ.

||೧೦೭||

೬೩೩

ಮುನ್ನಿನ ಆದ್ಯರ ಪಥಂಗಳು ಇನ್ನಾರಿಗೂ ಅಳವಡವು ನೋಡಾ.
ಬಲ್ಲೆನಾಗಿ ಒಲ್ಲೆನು ಅವರ, ಸಲ್ಲರು ಶಿವಪಥಕ್ಕೆ.
ಒಳ್ಳಿಹ ಮೈಲಾರನ ಸಿಂಗಾರದಂತೆ,
ವೇಶಿಯ ಬಾಯ ಎಂಜಲನುಂಬ ದಾಸಿಯ ಸಂಸಾರದಂತೆ,
ಕೂಡಲಸಂಗನ ಶರಣರನರಿಯದೆ ಉಳಿದ ಭಂಗಿತರ.

||೧೦೮||

೬೩೪

ಗೀಜಗನ ಗೂಡು, ಕೋಡಗದಣಲ ಸಂಚ,
ಬಾದುಮನ ಮದುವೆ, ಬಾವಲ ಬಿದ್ದಿನಂತೆ ಜೂಜುಗಾರನ ಮಾತು.
ಬೀದಿಯ ಗುಂಡನ ಸೊಬಗು
ಓಡಿನೊಳಗಗೆಯ ಹೊಯ್ದಂತೆ ಕಾಣರೋ.
ಶಿವನಾದಿ ಅಂತುಪನರಿಯದವನ ಭಕ್ತಿ
ಸುಖಶೋಧನೆಗೆ ಮದ್ದ ಕೊಂಡಂತೆ, ಕೂಡಲಸಂಗಮದೇವಾ.

||೧೦೯||

೬೩೬

ತೊತ್ತಿನ ಕೊರಳಲ್ಲಿ ಹೊಂಬಿತ್ತಾಳೆಯ ಸಿಂಗಾರವ ಮಾಡಿದಂತೆ
ಕುಚಿತರ ಸಂಗ, ಸುಸಂಗಿಗೆ ಸಂಗಡವಿಲ್ಲ !
ಗುರುಗುಂಜಿ ಮಾಣಕಕ್ಕೆ ಸರಿಯಪ್ಪುದೆ,
ಕೂಡಲಸಂಗಮದೇವಾ ?

||೧೧೦||

೬೩೭

ಕೆಂಚ ಕರಿಕನ ನೆನೆದಡೆ ಕರಿಕನಾಗಬಲ್ಲನೆ ?
ಕರಿಕ ಕೆಂಚನ ನೆನೆದಡೆ ಕೆಂಚನಾಗಬಲ್ಲನೆ ?
ದರಿದ್ರನು ಸಿರಿವಂತನ ನೆನೆದಡೆ ಸಿರಿವಂತನಾಗಬಲ್ಲನೆ ?
ಸಿರಿವಂತ ದರಿದ್ರನ ನೆನೆದಡೆ ದರಿದ್ರನಾಗಬಲ್ಲನೆ ?
ಮುನ್ನಿನ ಪುರಾತರ ನೆನೆದು ಧನ್ಯನಾದೆಹೆನೆಂಬ
ಮಾತಿನ ರಂಜಕರನೇನೆಂಬೆ ಕೂಡಲಸಂಗಮದೇವಾ.

||೧೧೧||

೬೩೮

ಆನೆಯನೇರಿಕೊಂಡು ಹೋದಿರೇ ನೀವು,
ಕುದುರೆಯನೇರಿಕೊಂಡು ಹೋದಿರೇ ನೀವು,
ಕುಂಕುಮ ಕಸ್ತೂರಿಯ ಹೂಸಿಕೊಂಡು ಹೋದಿರೇ ಅಣ್ಣಾ !
ಸತ್ಯದ ನಿಲವನರಿಯದೆ ಹೋದಿರಲ್ಲಾ,
ಸದ್ಗುಣವೆಂಬ ಫಲವ ಬಿತ್ತದೆ ಬೆಳೆಯದೆ ಹೋದಿರಲ್ಲಾ !
ಅಹಂಕಾರವೆಂಬ ಸದಮದಗಜವೇರಿ
ವಿಧಿಗೆ ಗುರಿಯಾಗಿ ನೀವು ಹೋದಿರಲ್ಲಾ !
ನಮ್ಮ ಕೂಡಲಸಂಗಮದೇವನರಿಯದೆ
ನರಕಕ್ಕೆ ಭಾಜನವಾದಿರಲ್ಲಾ !

||೧೧೨||

೬೩೯

ಇಂದ್ರಿಯ ನಿಗ್ರಹವ ಮಾಡಿದಡೆ ಹೊಂದುವವು ದೋಷಂಗಳು,
ಮುಂದೆ ಬಂದು ಕಾಡುವವು ಪಂಚೇಂದ್ರಿಯಂಗಳು.
ಸತಿಪತಿರತಿಸುಖವ ಬಿಟ್ಟರೆ ಸಿರಿಯಾಳ ಚಂಗಳೆಯವರು ?
ಸತಿಪತಿರತಿಸುಖಭೋಗೋಪಭೋಗವ, ವಿಳಾಸವ
ಬಿಟ್ಟನೆ ಸಿಂಧುಬಲ್ಲಾಳನು ?
ನಿಮ್ಮ ಮುಟ್ಟಿ ಪರಧನ-ಪರಸತಿಯರಿಗಳಿಸಿದಡೆ
ನಿಮ್ಮಾಚಾರಕ್ಕೆ ದೂರ, ಕೂಡಲಸಂಗಮದೇವಾ.

||೧೧೩||

೬೪೦

ಲಿಂಗ ಜಂಗಮ ಒಂದೆ ಎಂದು ನಂಬಿದ ಬಳಿಕ
 ಅವರಂಗನೆಯರು ಲಿಂಗದ ರಾಣಿವಾಸ.
 ಅಲ್ಲಿಯೂ ಮೇಳ, ಇಲ್ಲಿಯೂ ಮೇಳ, ಚೌಡೇಶ್ವರಿಯಲ್ಲಿಯೂ ಮೇಳವೇ ?
 ಮೊಲೆಯುಂಬ ಭಾವ ತಪ್ಪಿ ಅಪ್ಪಿದವರ
 ತಲೆಯ ಕೊಂಬ ಕೂಡಲಸಂಗಮದೇವ.

||೧೧೪||

೬೪೧

ಒಡೆಯರು ತಮ್ಮ ಮನೆಗೆ ಒಡಗೊಂಡು ಹೋದಡೆ,
 ತುಡುಗುಣತನದಲ್ಲಿ ಪರವಧುವ ನೋಡುವ ಸರಸ ಬೇಡ.
 ಕಾಣರಣ್ಣಾ ! ಒಡೆಯನರಸಿಯ ಸರಸಬೇಡ.
 ಕೂಳ ಸೊಕ್ಕು ತಲೆಗೆರಿ ರಾಣಿವಾಸದೊಡನೆ ಸರಸ ಬೇಡ.
 ಕೂಡಲಸಂಗಮದೇವ ಕರ ಸಿತಗನಯ್ಯಾ.

||೧೧೫||

೬೪೨

ನೋಡಲಾಗದು ನುಡಿಸಲಾಗದು ಪರಸ್ತ್ರೀಯ, ಬೇಡ ಕಾಣರೋ.
 ತಗರ ಚೆನ್ನಲಿ ಹರಿವ ಸೊಣಗನಂತೆ, ಬೇಡ ಕಾಣರೋ.
 ಒಂದಾಸೆಗೆ ಸಾಸಿರ ವರುಷ ನರಕದಲ್ಲದ್ದುವ
 ಕೂಡಲಸಂಗಮದೇವ.

||೧೧೬||

೬೪೩

ತೊರೆಯ ಮೀವ ಅಣ್ಣಗಳಿರಾ, ತೊರೆಯ ಮೀವ ಸ್ವಾಮಿಗಳಿರಾ
 ತೊರೆಯಿಂ ಭೋ, ತೊರೆಯಿಂ ಭೋ
 ಪರನಾರಿಯರ ಸಂಗವ ತೊರೆಯಿಂ ಭೋ !
 ಪರಧನದಾಮಿಷವ ತೊರೆಯಿಂ ಭೋ !
 ಇವ ತೊರೆಯದೆ ಹೋಗಿ ತೊರೆಯ ಮಿಂದಡೆ
 ಬರುದೊರೆ ಹೋಪುದು, ಕೂಡಲಸಂಗಮದೇವಾ.

||೧೧೭||

೬೪೪

ಸತ್ಯ ಶೌಚ ನಿತ್ಯನೇಮವ ತಪ್ಪದೆ ಮಾಡಬಲ್ಲಡೆ ಅದು ಲೇಸು.
 ಮತ್ಸ್ಯ ಕೂರ್ಮ ಮಂಡೂಕ ಜಲದೊಳಗಿರ್ದಲ್ಲಿ ಫಲವೇನು ?

ಜಿತ್ತಮಂತರ್ಗತಂ ದೃಷ್ಟ್ವಾ ತೀರ್ಥಸ್ನಾನಾನ್ನ ಶುಧ್ಯತಿ |
 ಶತಕುಂಭಜಲೇ ಶೌಚಂ ಸುರಾಭಾಂಡಮಿವಾಽ ಶುಚಿಃ ||
 ಆಗಡವ ಮಾಡಿ ಮಾಡುವ ಮಿಂದಡೆ,
 ತಾ [ಕೂ]ಡಬಲ್ಲನೆ ಕೂಡಲಸಂಗಮದೇವ ?

||೧೧೮||

೬೪೫

ಕುಳ್ಳಿದುರ್ ಲಿಂಗವ ಪೂಜಿಸಿ ಅಲ್ಲದಾಟವನಾಡುವರಯ್ಯಾಃ
 ಬೆಳ್ಳಿ ಎತ್ತಿನ ಮರೆಯಲಿದುರ್ ಹುಲ್ಲೆಗಂಬ ತೊಡುವಂತೆ
 ಕಳ್ಳ ಹಾದರಿಗರ ಕೈಯಲು ಪೂಜೆಯ ಕೊಳ್ಳ
 ನಮ್ಮ ಕೂಡಲಸಂಗಮದೇವ.

||೧೧೯||

೬೪೬

ನುಡಿಯಲ್ಲಿ ಎಚ್ಚತ್ತು ನಡೆಯಲ್ಲಿ ತಪ್ಪಿದಡೆ
 ಹಿಡಿದಿದರ್ ಲಿಂಗವು ಘಟಸರ್ಪನಯ್ಯಾ.
 ನುಡಿಯಲೂ ಬಾರದು, ನಡೆಯಲೂ ಬಾರದು,
 ಲಿಂಗದೇವನೆ ದಿಬ್ಯವೊ ಅಯ್ಯಾ.
 ಬಡವನ ಕೋಪವು ಅವುಡಿಗೆ ಮೃತ್ಯುವಾದಂತೆ
 ಕಡೆಗೆ ದಾಂಟದು ಕಾಣಾ, ಕೂಡಲಸಂಗಮದೇವಾ.

||೧೨೦||

೬೪೭

ತನು ಶುಚಿಯಿಲ್ಲದವನ ದೇಹಾರವೇಕೆ ?
 ದೇವರು ಕೊಡನೆಂಬ ಭ್ರಾಂತದೇಕೆ ?
 ಮನಕ್ಕೆ ಮನವೆ ಸಾಕ್ಷಿ, ಸಾಲದೆ ಲಿಂಗ ತಂದೆ ?
 ಹೇಗೆ ಮನ ಹಾಂಗೆ ಘನ ತಪ್ಪದು,
 ಕೂಡಲಸಂಗಮದೇವಾ.

||೧೨೧||

೬೪೮

ಶರಣ, ನಿಚ್ಚನಿಚ್ಚ ಪೂಜಿಸುವಂಗೆ ಇದಕ್ಕಿದೆ ದೃಷ್ಟದೀವಿಗೆ-
 ಪಾದೋದಕ: ಕೋಶಪಾನವಲ್ಲದೆ ಏನೂ ಇಲ್ಲವಯ್ಯಾ.
 ಮಜ್ಜನಕ್ಕೆರೆವುದು ಲಿಂಗ: ಕರಸ್ಥಲದಿಬ್ಬಿ.
 ಗುರುವಚನ: ಭಾಷಾಪತ್ರ ಶಿವಕರದಲ್ಲಿ.

ಮಾಹೇಶ್ವರಸ್ತಲ

ಸತ್ಯದಿಂದ ನಡೆವಂಗೆ ನಿತ್ಯನೇಮವಾಗಿ ಸಲಿಸುವನಲ್ಲದೆ
ಹುಸಿವಂಗೆ ಮಡಿಲ ಕಿಚ್ಚಾಗಿ ಸುಡುವ.
ಲಿಂಗವ ಪೂಜಿಸಿ ಮರಳಿ ಅನ್ಯಾಯಕ್ಕೆರಗಿದಡೆ
ಕೂಡಲಸಂಗಮದೇವನವರ ಹಲ್ಲ ಕಳೆವ.

||೧೧೨||

೬೪೯

ಪಾಪಿಗೆ ಕೋಪಿಗೆ ಭಕ್ತಿಯಾಗೆಂದಡಪ್ಪುದೆ ?
ನಾರಿವಾಣವಕ್ಕುದೆ ನಾಯಿಗೆ ?
ಕೂಡಲಸಂಗಮದೇವಾ,
ನಿಮ್ಮ ನಂಬಿಯೂ ನಂಬದ ಡಂಭಕರಿಗೆ.

||೧೧೩||

೬೫೦

ಕೋಪಿ ಮಜ್ಜನಕ್ಕೆರೆದಡೆ ರಕ್ತದ ಧಾರೆ,
ಪಾಪಿ ಹೂವನೇರಿಸಿದಡೆ ಮಸೆದಡ್ಡಾಯುಧದ ಗಾಯ.
ಕೂಪವರನಾರನೂ ಕಾಣೆನು ಮಾದಾರ ಚೆನ್ನಯ್ಯನಲ್ಲದೆ,
ಕೂಪವರನಾರನೂ ಕಾಣೆನು ಡೋಹರ ಕಕ್ಕಯ್ಯನಲ್ಲದೆ,
ವ್ಯಾಪ್ತಿಯುಳ್ಳವ ನಮ್ಮ ಮಡಿವಾಳ ಮಾಚಯ್ಯ.
ನಿನ್ನಪತ್ತಿಗರಿವರಯ್ಯಾ, ಕೂಡಲಸಂಗಯ್ಯಾ.

||೧೧೪||

೬೫೧

ಸದಾಚಾರ ಸದ್ಭಕ್ತಿಯಿಲ್ಲದವರನೊಲ್ಲನಯ್ಯಾ,
ಅವರಾರಾಧನೆ ದಂಡ.
ನಿಚ್ಚ ನಿಚ್ಚ ಪ್ರಾಯಶ್ಚಿತ್ತರನು ಒಲ್ಲ
ಕೂಡಲಸಂಗಮದೇವ, ಭೂಮಿಭಾರಕರ.

||೧೧೫||

೬೫೨

ನೂರನೋದಿ ನೂರ ಕೇಳಿ ಏನು ?
ಆಸೆ ಬಿಡದು, ರೋಷ ಪರಿಯದು.
ಮಜ್ಜನಕ್ಕೆರೆದು ಫಲವೇನು ?
ಮಾತಿನಂತೆ ಮನವಿಲ್ಲದ ಜಾತಿ [ಡಂ]ಬರ ನೋಡಿ
ನಗುವ ನಮ್ಮ ಕೂಡಲಸಂಗಮದೇವ.

||೧೧೬||

೬೫೩

ತಂದೆ ಮಕ್ಕಳಿಗೆ ಬುದ್ಧಿಯ ಹೇಳುವಲ್ಲಿ
ತಪ್ಪಿಂಗೆ ಮುನಿವನಲ್ಲದೆ ಪ್ರಾಣಕ್ಕೆ ಮುನಿಯ.
ಲಿಂಗವಂತನು ಲಿಂಗವಂತರಿಗೆ ಬುದ್ಧಿಯ ಹೇಳುವಲ್ಲಿ
ಅವಗುಣಕ್ಕೆ ಮುನಿವನಲ್ಲದೆ ಲಾಂಛನಕ್ಕೆ ಮುನಿಯ.
ಲಿಂಗಭಕ್ತನು ಲಿಂಗಪಥವ ಹೇಳಿದಡೆ
ಮಚ್ಚರಿಸುವರ ಮೆಚ್ಚ ಕೂಡಲಸಂಗಮದೇವ.

॥೧೧೭॥

೬೫೪

ಗುರು ಉಪದೇಶ ಮಂತ್ರವೈದ್ಯ, ಜಂಗಮ ಉಪದೇಶ ಶಸ್ತ್ರವೈದ್ಯ ನೋಡಾ,
ಭವರೋಗವ ಕಳೆವ ಪರಿಯ ನೋಡಾ.
ಕೂಡಲಸಂಗನ ಶರಣರ ಅನುಭಾವ
ಮಡಿವಾಳನ ಕಾಯಕದಂತೆ.

॥೧೧೮॥

೬೫೫

ಕೇಳಿರೆ ಕೇಳಿರೆ ಹಿರಿಯರು, ಗುರುವಿನ ಉಪದೇಶವನು:
ಒಂದು ಗೀಜಗನ ಉಪದೇಶದಿಂದ
ಪೌಲಸ್ತ್ಯನಂದು ಹಡೆಯನೆ ದಶಮುಖನ ?
ಶಿರವ ಹರಿದಿಕ್ಕೆ ಪರದುನಿದ್ದೆ ಡೆಯು ಕಾಣದೇನಿಳೆಯಲ್ಲಿ ?
ಕರುಳ ತಂತಿಯ ಉಪದೇಶದಿಂದ
ಅಸುರನಂದು ಹಡೆಯನೆ ಸುರಪದವ ?
ತರಾಣಿ ಹರಿಣಿಯ ಹಿತೋಪದೇಶದಿಂದ ಗತಿಮುಕ್ತಿಯ ಪಡೆದು
ಬಟ್ಟೆಯ ಹತ್ತನೆ ವಿನಾಶಕ್ತಿರಾಯನು ?
ರಂಭೆಯ ಉಪದೇಶದಿಂದ
ಶಂಭುವಿನೋಲಗದಲ್ಲಿ ಕುಳ್ಳಿರನೆ ಶ್ವೇತನು ?
ನಮ್ಮ ಕೂಡಲಸಂಗನ ಶರಣರ ಉಪದೇಶವ ಕೇಳಿದವರಿಗೆ
ದುರಿತ ವಾಪುಗಳು ಬಿಟ್ಟುಪೋಗಿ.
ಮನ ನಿರುತರಾಗಿಪ್ಪರಾ ಲಿಂಗದಲ್ಲಿ.

॥೧೧೯॥

೬೫೬

ಶಿವಚಿಂತೆ ಶಿವಜ್ಞಾನ ಭ್ರಮೆ ತಿಳಿದವಂಗಲ್ಲದೆ
ಆಚಾರ ಶಿವಚಾರ ತಮತಮಗೆ ಸೂರೆಯೆ ?
ಕೂಡಲಸಂಗಮದೇವನ ಪೂಜಿಸಿದವಂಗಲ್ಲದೆ.

||೧೩೦||

೬೫೭

ಶ್ವಪಚನಾದಡೇನು ? ಲಿಂಗಭಕ್ತನೇ ಕುಲಜನು.
ನಂಬಿ ನಂಬದಿದ್ದಡೆ ಸಂದೇಹಿ, ನೋಡಾ.
ಕಟ್ಟಿದಡೇನು, ಮುಟ್ಟಿದಡೇನು, ಹೂಸಿದಡೇನು ಮನಮುಟ್ಟಿದನ್ನಕ್ಕ ?
ಭಾವಶುದ್ಧವಿಲ್ಲದವಂಗೆ ಭಕ್ತಿ ನೆಲೆಗೊಳ್ಳದು.
ಕೂಡಲಸಂಗಮದೇವ ಒಲಿದಂಗಲ್ಲದೆ.

||೧೩೧||

೬೫೮

ಅವರ ನಡೆಯೊಂದು ನುಡಿಯೊಂದಾದಡೆ
ಶಿವಾಚಾರಕ್ಕವರು ಸಲ್ಲರಯ್ಯಾ !
ಬಲ್ಲನು, ಸಾತ್ವಿಕರಲ್ಲದವರನೊಲ್ಲನು.
ಶಿವಾಚಾರವ ಬಲ್ಲನು, ಅಲ್ಲಿ ನಿಲ್ಲನು.
ಪ್ರಪಂಚಿಯ ಮನವನೊಲ್ಲನು ಕೂಡಲಸಂಗಮದೇವನು.

||೧೩೨||

೬೫೯

ನಿಧಾನವನರಸಿಹೆನೆಂದು ಹೋದಡೆ, ವಿಘ್ನಬಪ್ಪದು ಮಾಬುದೆ ?
ಸದಾಶಿವನೆಂದಡೆ, ಬೆದರಟ್ಟಿ ಸುಡುವುದು ಮಾಬುದೆ ?
ಹದುಳಿಗನಾಗಿ ಉಳಿದಡೆ ಪದವನೀವ ಕಾಣಾ
ಕೂಡಲಸಂಗಮದೇವ.

||೧೩೩||

೬೬೦

ಅಡಿಗಡಿಗೆ ದೇವರಾಣೆ, ಅಡಿಗಡಿಗೆ ಭಕ್ತರಾಣೆ,
ಅಡಿಗಡಿಗೆ ಗುರುವಿನಾಣೆ ಎಂಬ ವಚನವೆ ಹೊಲ್ಲ !
ಮುಂದೆ ಪಥಕ್ಕೆ ಸಲ್ಲರು.
ಆದಿಯಿಂದ ಬಂದ ವಚನವೆಂದು ಶರಣರ ಕೂಡೆ ಸರಸವಾಡಿದಡೆ,
ನಗುತಲಿರಿದುಕೊಂಡಡೆ ಅಲಗು ನೆಡದಿಹುದೆ
ಕೂಡಲಸಂಗಮದೇವಾ ?

||೧೩೪||

೬೬೧

ಅರಗಿನ ಪುತ್ಥಳಿಯನುರಿಯ ನಾಲಗೆ ಹೊಯಿದು
ಮಾತಾಡುವ ಸರಸ ಬೇಡ !
ಬೆಣ್ಣೆಯ ಬೆನಕಂಗೆ ಕೆಂಡದುಂಡಲಿಗೆಯ ಮಾಡಿ
ಚಲ್ಲವಾಡಿದಡೆ ಹಲ್ಲು ಹೋಹುದು !
ಕೂಡಲಸಂಗನ ಶರಣರೊಡನೆ ಸರಸವಾಡಿದಡೆ
ಅದು ವಿರಸ ಕಾಣರಯ್ಯಾ.

||೧೨೫||

೬೬೨

ಹಾವಿನ ಹೆಡೆಗಳ ಕೊಂಡು ಕೆನ್ನೆಯ ತುರಿಸುವಂತೆ,
ಉರಿಯ ಕೊಳ್ಳಿಯ ಕೊಂಡು ಮಂಡೆಯ ಸಿಕ್ಕ ಬಿಡಿಸುವಂತೆ,
ಹುಲಿಯ ಮೀಸೆಯ ಹಿಡಿದುಕೊಂಡು ಒಲಿದುಯ್ಯಲನಾಡುವಂತೆ,
ಕೂಡಲಸಂಗನ ಶರಣರೊಡನೆ ಮರೆದು ಸರಸವಾಡಿದಡೆ
ಸುಣ್ಣಕಲ್ಲ ಮಡಿಲಲ್ಲಿ ಕಟ್ಟಿಕೊಂಡು ಮಾಡುವ ಬಿದ್ದಂತೆ.

||೧೨೬||

೬೬೩

ಉರಿವ ಕೊಳ್ಳಿಯ ಮಂಡೆಯಲಿಕ್ಕಿದಡುರಿವುದು ಮಾಬುದೆ ?
ಕಲ್ಲು ಗುಗ್ಗರಿಯ ಮೆಲಿದಡೆ ಹಲ್ಲು ಹೋಹುದು ಮಾಬುದೆ ?
ಶರಣರೊಡನೆ ಸರಸವಾಡಿದಡೆ ನರಕ ತಪ್ಪದು ಕಾಣಾ
ಕೂಡಲಸಂಗಮದೇವಾ.

||೧೨೭||

೬೬೪

ಕೋಣನ ಹೇರಿಂಗಿ ಕುನ್ನಿ ಬಸುಕುತ್ತಬಡುವಂತೆ
ತಾವೂ ನಂಬರು, ನಂಬುವರನೂ ನಂಬಲೀಯರು,
ತಾವೂ ಮಾಡರು, ಮಾಡುವರನೂ ಮಾಡಲೀಯರು,
ಮಾಡುವ ಭಕ್ತರ ಕಂಡು ಸೈರಿಸಲಾರದವರ,
ಕೂಗಿಡೆ ಕೂಗಿಡೆ, ನರಕದಲ್ಲಿಕ್ಕುವ ಕೂಡಲಸಂಗಮದೇವ.

||೧೨೮||

೬೬೫

ಜೇಳಿಗೆ ಬಸುರಾಯಿತ್ತೆ ಕಡೆ ! ಬಾಳೆಗೆ ಫಲವಾಯಿತ್ತೆ ಕಡೆ !
ರಣರಂಗದಲ್ಲಿ ಕಾದುವ ಓಲೆಕಾರಂಗೆ ಓಸರಿಸಿತ್ತೆ ಕಡೆ !

ಮಾಡುವ ಭಕ್ತಂಗೆ ಮನಹೀನವಾದಡೆ ಅದೇ ಕಡೆ
ಕೂಡಲಸಂಗಮದೇವಾ.

||೧೧೩೯||

೬೬೬

ಹುಲಿಯ ಹಾಲು ಹುಲಿಗಲ್ಲದೆ ಹೊಲದ ಹುಲ್ಲೆಗುಣಬಾರದು,
ಕಲಿಯ ಕಾಲ ತೊಡರು ಭಲದಾಳಿಗಲ್ಲದೆ ಇಕ್ಕಬಾರದು.
ಅಳಿಮನದಾಸೆಯವರ ಮೂಗ ಹಲುದೋರೆ ಕೊಯ್ವ
ಕೂಡಲಸಂಗಮದೇವ.

||೧೧೪೦||

೬೬೭

'ಅರ್ಥ ಪ್ರಾಣ ಅಭಿಮಾನ ನಿಮ್ಮದೆಂಬಿರಿ,
ಒತ್ತಿ ನೋಡಿದಡೆ ಮುಟ್ಟಲೀಯಿರಿ.
ಮುಟ್ಟಿ ಬಂದಲ್ಲಿ ಕಠಾರಿಯ ಕಾಳಗವ ನೀವಾಡಿಸುವಿರಲ್ಲದೆ
ಲಿಂಗಜಂಗಮವಂತನಾಗಬಾರದು.
ಕೂಡಲಸಂಗಮದೇವಾ, ವೇಷವಂಭಕರಿಗೆ ಭಕ್ತಿ ಎಂತಪ್ಪುದಯ್ಯಾ.

||೧೧೪೧||

೬೬೮

ಅಲಗಲಗು ಮೋಹಿಸಿದಲ್ಲದೆ ಕಲಿತನವ ಕಾಣಬಾರದು.
ನುಡಿದ ನುಡಿ ಜಾರಿದಡೆ ಮನಕ್ಕೆ ಮನ ನಾಚಬೇಕು.
ಶಬ್ದಲೊಟ್ಟೆಯತನದಲ್ಲಿ ಎಂತಪ್ಪುದಯ್ಯಾ ಭಕ್ತಿ,
ಪಾಪಿಯ ಕೂಸನೆತ್ತಿದಂತೆ.
ಕೂಡಲಸಂಗಮದೇವರ ಭಕ್ತಿ
ಅಳಿಮನದವರಿಗೆ ಅಳವಡದಯ್ಯಾ.

||೧೧೪೨||

೬೬೯

ಹರಬೀಜವಾದಡೆ ಹಂದೆ ತಾನಪ್ಪನೆ ?
ಒರೆಗಟ್ಟಿ ಇರಿಯದವರ ಲೋಕ ಮೆಚ್ಚುವುದೆ ?
ಉಟ್ಟ ಚಲ್ಲಣ ಕೈಯ ಪಟ್ಟಿಯವಿಡಿದು.
ಗರುಡಿಯ ಕಟ್ಟಿ ಶ್ರವವ ಮಾಡುವಂತೆ
ತನ್ನ ತಪ್ಪಿಸಿಕೊಂಡಡೆ ಶಿವ ಮೆಚ್ಚುವನೆ ?
ಅರಿಯದವರಿಗೆ ಒಳ್ಳೆ ಹೆಡೆಯನೆತ್ತಿಯಾಡುವಂತೆ
ಬೊಳ್ಳೆಗನ ಭಕ್ತಿ ಕೂಡಲಸಂಗಮದೇವಾ.

||೧೧೪೩||

೬೨೦

ಮೊನೆ ತಪ್ಪಿದ ಬಳಿಕ ಅಲಗೇನ ಮಾಡುವುದು ?
 ವಿಷ ತಪ್ಪಿದ ಬಳಿಕ ಹಾವೇನ ಮಾಡುವುದು ?
 ಭಾಷೆ ತಪ್ಪಿದ ಬಳಿಕ ದೇವಾ, ಬಲ್ಲಿದ ಭಕ್ತನೇನ ಮಾಡುವನಯ್ಯಾ ?
 ಭಾಷೆ ತಪ್ಪಿದ ಬಳಿಕ ಪ್ರಾಣದಾಸೆಯನು ಹಾರಿದಡೆ
 ಮೀಸಲನು ಸೊಣಗ ಮುಟ್ಟಿದಂತೆ
 ಕೂಡಲಸಂಗಮದೇವಾ.

||೧೪೪||

೬೨೧

ಶರಣ ಸಂಬಂಧವನರಿದ ಬಳಿಕ
 ಮರಳಿ ಭವಿಯ ಬೆರಸಲಾಗದು.
 ಬ್ರಹ್ಮೇತಿ ಭ್ರೂಣಹತ್ಯ ವೈತರಣಿ ದುರ್ಗತಿ
 ಪಂಚಮಹಾಪಾತಕದಿಂದಧಿಕ ನೋಡಾ.
 ಅಳುಪಿ ಭವಿಯೊಡನುಂಡಡೆ ಭಕ್ತನಲ್ಲ
 ಕೂಡಲಸಂಗಮದೇವಾ.

||೧೪೫||

೬೨೨

ವೀರವ್ರತಿ ಭಕ್ತನೆಂದು ಹೊಗಳಿಕೊಂಬಿರಿ ಕೇಳಿರಯ್ಯಾ;
 ವೀರನಾದಡೆ ವೈರಿಗಳು ಮೆಚ್ಚಬೇಕು.
 ವ್ರತಿಯಾದಡೆ ಅಂಗನೆಯರು ಮೆಚ್ಚಬೇಕು.
 ಭಕ್ತನಾದಡೆ ಜಂಗಮವೆ ಮೆಚ್ಚಬೇಕು.
 ಈ ನುಡಿಯೊಳಗೆ ತನ್ನ ಬಗೆಯಿರೆ
 ಬೇಡಿದ ಪದವಿಯನೀವ ಕೂಡಲಸಂಗಮದೇವ.

||೧೪೬||

೬೨೩

ಕಲಿತನ ತನಗುಳ್ಳಡೆ ಸೂಜಿ ಬಾಳು ಮೊದಲಾಗಿ ಕಾದಲೆಬೇಕು.
 ಶರಣಪಥ ತನಗುಳ್ಳಡೆ ಶಿವಭಕ್ತರ ಮನೆಯಲ್ಲಿ ಶಿವರಸವ
 ಪಂಚಾಮೃತವ ಮಾಡಿಕೊಳ್ಳಬೇಕು.
 ಭ್ರಾಂತುವಿಡಿದು ಲಿಂಗಕ್ಕೋಗರವನರಸುವ
 ಪಾತಕರ ಮೆಚ್ಚ ಕೂಡಲಸಂಗಮದೇವ.

||೧೪೭||

೬೨೪

ಕಟ್ಟಿ ಬಿಡುವನೆ ಶರಣನು ? ಬಿಟ್ಟು ಹಿಡಿವನೆ ಶರಣನು ?
ನಡೆದು ತಪ್ಪುವನೆ ಶರಣನು ? ನುಡಿದು ಹುಸಿವನೆ ಶರಣನು ?
ಸಜ್ಜನಿಕೆ ತಪ್ಪಿದಡೆ, ಕೂಡಲಸಂಗಯ್ಯ
ಮೂಗ ಹಲುದೋರೆ ಕೊಯ್ವ.

||೧೪೮||

೬೨೫

ಹುಟ್ಟುವಲ್ಲಿ ಭವಿ, ಮರಳಿ ಭಕ್ತನ ಮಾ[ಡೆ], ಪೂರ್ವಾಶ್ರಯವ ಕಳೆದು,
ಹೊಂದುವಲ್ಲಿ ಭವಿಯಾಗಿ ಹೋಹರ ಮುಟ್ಟಲಾಗದು.
ಅವನ ಮುಟ್ಟಿದವ ಮುನ್ನವೆ ವ್ರತಗೇಡಿ.
ಅವನ ಶ್ರಾದ್ಧಕಾಲವೆ ಶ್ವಾನಮಾಂಸ,
ಕ್ರಿಯಾಕಾಲವೆ ಕ್ರಿಮಿಗಳು, ತದ್ಧಿನವೆ ಮದ್ಯಮಾಂಸ.
ಇದು ಕಾರಣ, ಕೂಡಲಸಂಗಮದೇವಾ,
ಅವನ ಮನೆಯ ವಿಚಾರಿಸದೆ ಹೊಕ್ಕವಗೆ ನಾಯಕನರಕ.

||೧೪೯||

೬೨೬

ಒಡನೆ ಹುಟ್ಟಿದುದಲ್ಲ, ಒಡನೆ ಬೆಳೆದುದಲ್ಲ,
ಎಡೆಯಲಾದ ಒಂದು ಉಡುಗೆಯನುಟ್ಟು
ಸಡಿಲಿದಡೆ ಲಜ್ಜೆ ನಾಚಿಕೆಯಾಯಿತ್ತೆಂಬ ನುಡಿ
ದಿಟವಾಯಿತ್ತು ಲೌಕಿಕದಲ್ಲಿ.
ಹಡೆದ ಗುರುಕರುಣವ, ಒಡನೆ ಹುಟ್ಟಿದ ನೇಮವನು ಬಿಡದಿರೆಲವೊ,
ಬಿಟ್ಟಡೆ ಕಷ್ಟ, ಕೂಡಲಸಂಗಮದೇವನಡಸಿ
ಕೆಡಹುವ ನಾಯಕನರಕದಲ್ಲಿ.

||೧೫೦||

೬೨೭

ಭಲಬೇಕು ಶರಣಗೆ ಪರಧನವನೊಲ್ಲೆನೆಂಬ,
ಭಲಬೇಕು ಶರಣಗೆ ಪರಸತಿಯನೊಲ್ಲೆನೆಂಬ,
ಭಲಬೇಕು ಶರಣಗೆ ಪರದೈವವನೊಲ್ಲೆನೆಂಬ,
ಭಲಬೇಕು ಶರಣಗೆ ಲಿಂಗಜಂಗಮವನೊಂದೆಂಬ,
ಭಲಬೇಕು ಶರಣಗೆ ಪ್ರಸಾದ ದಿಟವೆಂಬ,
ಭಲವಿಲ್ಲದವರ ಮೆಚ್ಚ ಕೂಡಲಸಂಗಮದೇವ.

||೧೫೧||

೬೭೮

ಜಂಬೂದ್ವೀಪ ನವಖಂಡ ಪೃಥ್ವಿಯೊಳಗೆ
 ಕೇಳಿರಯ್ಯಾ ಎರಡಾಳಿನ ಭಾಷೆಯು
 ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು.
 ಸತ್ಯವೆಂಬ ಕೂರಲಗನೆ ಕಳೆದುಕೊಂಡು
 ಸದ್ಭಕ್ತರು ಗೆದ್ದರು ಕಾಣಾ, ಕೂಡಲಸಂಗಮದೇವಾ.

||೧೫೨||

೬೭೯

ಮುನ್ನಿನ ಕಲಿ ವೀರಧೀರರು ಕಾದಿದ ರಣಗಳನು
 ಪರಿಪರಿಯಲಿ ಬಣ್ಣಿಸಿ ಹೇಳಲುಬಹುದಲ್ಲದೆ
 ಆ ದಳವಿದಿರಾದಲ್ಲಿ ಬಿರಿದ ಪಚಾರಿಸಿ, ಕಾದಿ ತೋರಲುಬಾರದು.
 ಮುನ್ನಿನ ಪುರುಷಬ್ರತಿಯರು ಒಲಿಸಿದ ಆಯತವ
 ಪರಿಪರಿಯಲು ಬಣ್ಣಿಸಲು ಬಹುದಲ್ಲದೆ
 ಪುರುಷನಿರ್ವಾಣಕ್ಕುರಿವಗ್ನಿಯ
 ಬಂಧು ಹೊಕ್ಕು ತೋರಲುಬಾರದು.
 ಮುನ್ನಿನ ಪುರಾತನರೆಲ್ಲರು ತನುಮನಧನವನ್ನಿತ್ತು
 ಮಾಡಿ, ನೀಡಿ ಲಿಂಗವ ಕೂಡಿದ ಪರಿಗಳನು
 ಅನುಭವದಲರ್ಥೈಸಿ ಹೇಳಬಹುದಲ್ಲದೆ
 ಮಾಡಿ, ನೀಡಿ ತೋರಲುಬಾರದು.
 ಇಂತೀ ಅರೆಬಿರಿದಿನ ಬಂಟರು, ಪುರುಷಬ್ರತಿಯರು, ಪುರಾತನರು
 ಬರಿಯ ಮಾತನಾಡಿ ಹೊರಗೆ ಮೆರೆವರಲ್ಲಾ !
 ಪರೀಕ್ಷೆಯುಂಟಾಗಿಯಿದ್ದಡೆ ಒಳಗಣವರ ಹೆಸರ ಹಿಡಿದು
 ಪರಿಪರಿಯಲು ಹೊಗಳುವರು.
 ಶರೀರಮರ್ಥಪ್ರಾಣ ಗುರುಲಿಂಗಜಂಗಮಕ್ಕೆ ಪರೀಕ್ಷೆಯುಂಟಾಗಿಯೆ
 'ಆತ ಮಹೇಶ್ವರ ಪುರಾತನಳಿ'ಯೆಂಬ
 ಪರಮಬಂಧುಗಳಾತನ ನೆನೆನೆನೆದು ಬದುಕುವರು.
 ಇಂತೀ ಅನುಭಾವದಲೋದಿ, ಅಕ್ಷರಾಭ್ಯಾಸವ ಸಾಧಿಸಿ
 ತರ್ಕಿಸಿ ನಿಂದಿಸಲಾಗದು.
 ಕೂಡಲಸಂಗನ ಶರಣರಿಗಲ್ಲದನುಭಾವವಿಲ್ಲ.

||೧೫೩||

೬೮೦

ಕಬ್ಬಿನ ಹಣದವನಾಡುವರಲ್ಲದೆ, ಕಾಯದ ಹಣದವನಾಡುವರೆ ?
ಮೇಲೊಡ್ಡವಾಯಿತ್ತೆಂದು ಕೂಡಲಸಂಗಮದೇವಾ,
ನೀನಿಕ್ಕಿದ ಜೂಜಿಂಗೆ ಹೊಯಿದು ಗೆದ್ದ ಸಿರಿಯಾಳ.

||೧೫೪||

೬೮೧

ಅರ್ಥ ಪ್ರಾಣ ಅಭಿಮಾನವ ಕೊಟ್ಟೆನೆಂಬರಲ್ಲದೆ
ಕೊಟ್ಟ ಭಕ್ತರನಾರನೂ ಕಂಡುದಿಲ್ಲ;
ದಾಸ ತನ್ನ ವಸ್ತ್ರವ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ,
ಸಿರಿಯಾಳ ತನ್ನ ಮಗನ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ,
ಬಲ್ಲಾಳ ತನ್ನ ವಧುವ ಕೊಟ್ಟನಲ್ಲದೆ ತನ್ನ ಕೊಟ್ಟುದಿಲ್ಲ,
ಇವೆಲ್ಲ ಹೊರಗಣ ಮಾತು,
ಕೂಡಲಸಂಗಮದೇವರಲ್ಲಿ ತನ್ನ ಕೊಟ್ಟ ಸಿಂಧುಮರಾಳ.

||೧೫೫||

೬೮೨

ಒಂದು ಮಾತೆನ್ನಬಹುದೆ ಶಬ್ದಸಾರಾಯವನು ?
ಒಂದು ಮಾತೆನ್ನಬಹುದೆ ಶರಣ ಸಂಬಂಧವನು ?
ಕೂಡಲಸಂಗಮದೇವರು
ನಂಬಿಗೆ ಓ ಎಂದುದನೊಂದು ಮಾತೆನ್ನಬಹುದೆ ?

||೧೫೬||

೬೮೩

ಭಕ್ತರೇ ಸಮರ್ಥರು, ಅಸಮರ್ಥರೆಂದನಲುಂಟೆ ?
ಚೆನ್ನನೆತ್ತ, ಚೋಳನೆತ್ತ ?
ಚೆನ್ನನೊಡನುಂಡ ಶಿವ ಆಹಾ ! ಅಯ್ಯಾ !
ಚೆನ್ನ, ಚೋಳನ ಮನೆಯ ಕಂಪಣಿಗನಯ್ಯಾ !
ಕೂಡಲಸಂಗಮದೇವ ಭಕ್ತಿಲಂಪಟನಯ್ಯಾ !

||೧೫೭||

೬೮೪

ನಿಶ್ಚೀಮ ಗುಗ್ಗುಳವನಿಕ್ಕಿದವನೊಬ್ಬ ಶರಣ,
ಉಘೇ ಚಾಂಗು ಭಲಾ ಎಂಬ ಹೊಗೆ ಗಗನವ ತೀವೆ.
ಓಹಲನ ಮೆರೆದ ಸೌರಾಷ್ಟ್ರಮಂಡಲದಲ್ಲಿ,
ಕೂಡಲಸಂಗಮದೇವ ಭಕ್ತಿವತ್ಸಲನಾಗಿ.

||೧೫೮||

೬೮೫

ಲಿಂಗವಶದಿಂದ ಬಂದ ನಡೆಗಳು, ಲಿಂಗವಶದಿಂದ ಬಂದ ನುಡಿಗಳು,
ಲಿಂಗವಂತರು ತಾವು ಅಂಜಲದೇಕೆ ?
ಲಿಂಗವಿರಿಸಿದಂತಿಪ್ಪುದಲ್ಲದೆ,
ಕೂಡಲಸಂಗಮದೇವ ಭಕ್ತರಭಿಮಾನ ತನ್ನದೆಂಬನಾಗಿ.

||೧೫೯||

೬೮೬

ಶಿವಭಕ್ತನಾಗಿ ತನ್ನ ಹಿಡಿದೆಹೆನೆಂದು ಹೋದಡೆ;
ನುಗ್ಗು ಮಾಡುವ, ನುಸಿಯ ಮಾಡುವ,
ಮಣ್ಣು ಮಾಡುವ. ಮಸಿಯ ಮಾಡುವ.
ಕೂಡಲಸಂಗಮದೇವರ ನೆರೆ ನಂಬಿದನಾದಡೆ;
ಕಡೆಗೆ ತನ್ನಂತೆ ಮಾಡುವ.

||೧೬೦||

೬೮೭

ಅರೆವನಯ್ಯಾ ಸಣ್ಣವಹನ್ನಕ್ಕ,
ಒರೆವನಯ್ಯಾ ಬಣ್ಣಗಾಬನಕ್ಕ.
ಅರೆದಡೆ ಸಣ್ಣವಾಗಿ, ಒರೆದಡೆ ಬಣ್ಣವಾದಡೆ
ಕೂಡಲಸಂಗಮದೇವನೊಲಿದು ಸಲಹುವನು.

||೧೬೧||

೬೮೮

ಅಂಜಿದಡೆ ಮಾಣದು, ಅಳುಕಿದಡೆ ಮಾಣದು,
ವಜ್ರಪಂಜರದೊಳಗಿದ್ದಡೆ ಮಾಣದು, ತಪ್ಪದುವೋ ಲಲಾಟಲಿಖಿತ.
ಕಕ್ಕಲತೆಗೆ ಬಂದಡೆ ಆಗದು ನೋಡಾ.
ಧೃತಿಗೆಟ್ಟು, ಮನ ಧಾತುಗೆಟ್ಟಡೆ ಅಪ್ಪುದು ತಪ್ಪದು,
ಕೂಡಲಸಂಗಮದೇವಾ.

||೧೬೨||

೬೮೯

ಹುಟ್ಟಿದ ಬಳಿಕ ಕೊಟ್ಟ ಭೋಗಂಗಳ ತಪ್ಪಿಸಿಹೆನೆಂದಡೆ
ತಪ್ಪದು ನೋಡಯ್ಯಾ.
ಎನಗಿನ್ನೆಂತೂ, ಎನಗಿನ್ನೆಂತೂ, ಎನಗಿನ್ನೆಂತೆಂದೆನಬೇಡಯ್ಯಾ.
'ನಾಸಭುಕ್ತಂ ಕ್ಷೀಯತೇ ಕರ್ಮ' ಎಂಬ ಶ್ರುತಿ ತಪ್ಪದು.
ಕೂಡಲಸಂಗಮದೇವಾ.

||೧೬೩||

ಮಾಹೇಶ್ವರಸ್ಥಲ

೬೯೦

ಆಯುಷ್ಯ ತೀರಿದಲ್ಲದೆ ಮರಣವಿಲ್ಲ,
ಭಾಷೆ ತಪ್ಪಿದಲ್ಲದೆ ದಾರಿದ್ರ್ಯವಿಲ್ಲ.
ಅಂಜಲದೇಕೋ ಲೋಕ ವಿಗರ್ಭಣೆಗೆ ?
ಅಂಜಲದೇಕೋ, ಕೂಡಲಸಂಗಮದೇವಾ ನಿಮ್ಮಾಳಾಗಿ.

||೧೬೪||

೬೯೧

ಮನಕ್ಕೆ ಮನ ಒಂದಾಗಿ, ಧನಕ್ಕೆ ಧನ ಒಂದಾಗಿ
ನಚ್ಚಿದ ಮಚ್ಚು ಅಚ್ಚೊತ್ತಿದಂತಿರಬೇಕು.
ಪ್ರಾಣಕ್ಕೆ ಪ್ರಾಣ ಒಂದಾಗಿ, ಶುಭಸೂಚನೆ ಒಂದಾಗಿರದ
ನಚ್ಚು ಮಚ್ಚು ಪಾರವೈದುವುದೆ ?
ಶಿರ ಹರಿದಡೇನು, ಕರುಳು ಕುಪ್ಪಳಿಸಿದಡೇನು ?
ಇಂತಪ್ಪ ಸಮಸ್ತವಸ್ತುವೆಲ್ಲವೂ ಹೋದಡೇನು ?
ಚಿತ್ತ ಮನ ಬುದ್ಧಿ ಒಂದಾದ ಮಚ್ಚು, ಬಿಚ್ಚಿ ಬೇರಾಗದಿದ್ದಡೆ
ಮೆಚ್ಚುವ ನಮ್ಮ ಕೂಡಲಸಂಗಮದೇವ.

||೧೬೫||

ಮಾಹೇಶ್ವರನ ಮಾಹೇಶ್ವರಸ್ಥಲ

೬೯೨

ಎನಿಸೆನಿಸೆಂದಡೆ ನಾ ಧೃತಿಗೆಡೆನಯ್ಯಾ.
ಎಲುದೋರಿದಡೆ, ನರ ಹರಿದಡೆ, ಕರುಳು ಕುಪ್ಪಳಿಸಿದಡೆ
ನಾ ಧೃತಿಗೆಡೆನಯ್ಯಾ.
ಶಿರಹರಿದು ಅಟ್ಟಿ ನೆಲಕ್ಕೆ ಬಿದ್ದಡೆ
ನಾಲಗೆ ಕೂಡಲಸಂಗಾ ಶರಣೆನುತ್ತಿದ್ದಿತ್ತಯ್ಯಾ.

||೧೬೬||

೬೯೩

ಒಣಗಿಸಿ ಎನ್ನ ಘಣಘಣಲನೆ ಮಾಡಿದಡೆಯೂ,
ಹರಣವುಳ್ಳನ್ನಕ್ಕೆ ನಿಮ್ಮ ಚರಣದ ನೆನೆವುದ ಮಾಣೆ, ಮಾಣೆ.
ಶರಣೆಂಬುದ ಮಾಣೆ, ಮಾಣೆ.

ಕೂಡಲಸಂಗಮದೇವಯ್ಯಾ, ಎನ್ನ ಹೆಣನ ಮೇಲೆ
ಕಂಚಿಟ್ಟುಂಡಡೆಯೂ ಮಾಣೆ, ಮಾಣೆ.

||೧೬೭||

೬೯೪

ಜಾಗ್ರಸ್ವಪ್ನಸುಷುಪ್ತಿಯಲ್ಲಿ ಮತ್ತೊಂದ ನೆನೆದಡೆ ತಲೆದಂಡ. ತಲೆದಂಡ !
ಹುಸಿಯಾದಡೆ. ದೇವಾ ತಲೆದಂಡ. ತಲೆದಂಡ !

ಕೂಡಲಸಂಗಮದೇವಾ,

ನೀವಲ್ಲದೆ ಅನ್ಯವ ನೆನೆದಡೆ ತಲೆದಂಡ, ತಲೆದಂಡ !

||೧೬೮||

೬೯೫

ಸುಖ ಬಂದಡೆ ಪುಣ್ಯದ ಫಲವೆನ್ನೆನು,

ದುಃಖ ಬಂದಡೆ ಪಾಪದ ಫಲವೆನ್ನೆನು.

ನೀ ಮಾಡಿದಡಾಯಿತ್ತೆಂದೆನ್ನೆನು,

ಕರ್ಮಕೆ ಕರ್ತುವೆ ಕಡೆಯೆಂದೆನ್ನೆನು.

ಉದಾಸೀನವಿಡಿದು ಶರಣೆನ್ನೆನು.

ಕೂಡಲಸಂಗಮದೇವಾ, ನೀ ಮಾಡಿದುಪದೇಶವು ಎನಗೀ ಪರಿಯಲ್ಲಿ -

ಸಂಸಾರವ ಸವೆಯೆ ಬಳಸುವೆನು.

||೧೬೯||

೬೯೬

ಕಾಯದ ಕಳವಳಕ್ಕಂಜಿ, 'ಕಾಯಯ್ಯಾ' ಎನ್ನೆನು.

ಜೀವನೋಪಾಯಕ್ಕೆ 'ಈಯಯ್ಯಾ' ಎನ್ನೆನು.

'ಯದ್ ಭಾವಂ ತದ್ ಭವತಿ' ಉರಿ ಬರಲಿ, ಸಿರಿ ಬರಲಿ

ಬೇಕು ಬೇಡೆನ್ನೆನಯ್ಯಾ.

ಆ ನಿಮ್ಮ ಹಾರೆನು, ಮಾನವರ ಬೇಡೆನು.

ಆಣೆ ನಿಮ್ಮಾಣೆ, ಕೂಡಲಸಂಗಮದೇವಾ.

||೧೭೦||

೬೯೭

ನಾಳೆ ಬಪ್ಪುದು ನಮಗಿಂದೆ ಬರಲಿ.

ಇಂದು ಬಪ್ಪುದು ನಮಗೀಗಲೆ ಬರಲಿ.

ಇದಕಾರಂಜುವರು. ಇದಕಾರಳುಕುವರು ?

'ಜಾತಸ್ಯ ಮರಣಂ ಧ್ರುವಂ' ಎಂದುದಾಗಿ

ನಮ್ಮ ಕೂಡಲಸಂಗಮದೇವರು ಬರೆದ ಬರೆಹವ ತಪ್ಪಿಸುದಡೆ

ಹರಿಬ್ರಹ್ಮಾದಿಗಳಿಗಳವಲ್ಲ.

||೧೭೧||

೬೯೮

ಕಳಹೋದಡೆ ಕನ್ನದುಳಿಯ ಹಿಡಿವೆ,
ಬಂದಿವಿಡಿದಡೆ ನಿಮ್ಮಿಂದ ಮುಂದೆ ನಡೆವೆನು.
ಮನಭೀತಿ ಮನಶಂಕೆಗೊಂಡೆನಾದಡೆ
ನಿಮ್ಮಾಣೆ. ನಿಮ್ಮ ಪುರಾತನರಾಣೆ.
ಆಳ್ವರ ನಡೆ ಸದಾಚಾರವೆನ್ನದಿದರಡೆ,
ಕಟ್ಟಾಳು ಶಿಷ್ಟತನಕ್ಕೆ ಹೋಹ ಕಷ್ಟವ ನೋಡಾ,
ಕೂಡಲಸಂಗಮದೇವಾ.

||೧೭೨||

೬೯೯

ಜೋಳವಾಳಿಯಾನಲ್ಲ, ವೇಳೆವಾಳಿಯವ ನಾನಯ್ಯಾ.
ಹಾಳುಗೆಟ್ಟೋಡುವ ಆಳು ನಾನಲ್ಲವಯ್ಯಾ.
ಕೇಳು, ಕೂಡಲಸಂಗಮದೇವಾ.
ಮರಣವೆ ಮಹಾನವಮಿ.

||೧೭೩||

೭೦೦

ಕರ್ಮವೆಂಬ ಅಂಕದೊಡನೆ ತೊಡರಿದೆ.
ಬಿನ್ನಪ ಅವಧಾರು ! ನಿಮ್ಮಾಳಿನ ಭಾಷೆಯು:
ಕಡೆಗಳಕ್ಕೆ ನೂಂಕುವೆ, ಕೆಡಹುವೆನಂಕವ.
ಕರೆದಡೋ ಎನಿಸದಡೆ ನಿಮ್ಮಾಳಲ್ಲ.
ಶಿವಶರಣೆಂಬ ದಂಡೆಯ ಹೂಡಿ
ಗಣಮೇಳಾಪವೆಂಬ ಅಲಗಿನಿಂದಿರಿವೆ, ಕೂಡಲಸಂಗಮದೇವಾ.

||೧೭೪||

೭೦೧

ಕಟ್ಟಿದೆನೊರೆಯ, ಬಿಟ್ಟೆ ಜನ್ನಿಗೆಯರ.
ಮುಟ್ಟಿ ಬಂದಿರಿದಡೆ ಓಸರಿಸುವನಲ್ಲ.
ಓಡದಿರು ಓಡದಿರು.
ನಿಮ್ಮ ಶರಣರ ಮನೆಯ ಬಿರಿದಿನ ಅಂಕಕಾರ.
ಓಡದಿರು, ಓಡದಿರು, ಎಲೆ ಎಲೆ ದೇವಾ,
ಎಲೆ ಎಲೆ ಸ್ವಾಮಿ, ಎಲೆ ಎಲೆ ಹಂದೆ
ಕೂಡಲಸಂಗಮದೇವಾ.

||೧೭೫||

೨೦೧

ಗರುಡಿಯ ಕಟ್ಟಿ ಅರುವತ್ತುನಾಲ್ಕು ಕೋಲ ಅಭ್ಯಾಸವ ಮಾಡಿದನಯ್ಯಾ.
ಇರಿವ ಘಾಯ, ಕಂಡೆಯ ಭೇದವಿನ್ನೂ ತಿಳಿಯದು.
ಪ್ರತಿಗರುಡಿಕಾರ ಬಿರಿದ ಪಾಡಿಂಗೊದ[ಗೆ]
ವೀರಪ[ಟ್ಟವ] ಕಟ್ಟಿ, ತಿಗುರನೇರಿಸಿಕೊಂಡು,
ಗುರು ಕಳನನೇರಿ, ಕಠಾರಿಯ ಕೊಂಡಲ್ಲಿ
'ಹೋಯಿತ್ತು ಗಳೆ' ಎಂದಡೆ
ಎನ್ನ ನಿನ್ನಲ್ಲಿ ನೋಡು, ಕೂಡಲಸಂಗಮದೇವಾ.

||೧೭೬||

೨೦೨

ಶರಣರೊಡನೆ ಶ್ರವವ ಮಾಡಿ, ಮಾರುಗೋಲ ಬಿಡುವೆನಯ್ಯಾ.
ತಾಗಲಿ, ತಪ್ಪಲಿ ಗೆಲವೆನ್ನದೆಂಬೆನಯ್ಯಾ.
ಕಳನಿಂದ ಕಡೆಗಳಕ್ಕೆ ಓಡುವೆ,
ಕೂಡಲಸಂಗಯ್ಯಾ.

||೧೭೭||

೨೦೪

ಎಲೆ ಗಂಡುಗೂಸೆ ನೀ ಕೇಳಾ, ನಿನಗೊಬ್ಬಗೆಂದುಟ್ಟೆ ಗಂಡುಡಿಗೆಯನು.
ಮತ್ತೊಮ್ಮೆ ಆನು ಗಂಡಪ್ಪೆನಯ್ಯಾ.
ಮತ್ತೊಮ್ಮೆ ನಾನು ಹೆಣ್ಣಪ್ಪೆನಯ್ಯಾ.
ಕೂಡಲಸಂಗಮದೇವಾ,
ನಿಮ್ಮಡಿಗೆ ವೀರನಪ್ಪೆ. ನಿಮ್ಮ ಶರಣರಿಗೆ ವಧುವಪ್ಪೆ.

||೧೭೮||

ಮಾಹೇಶ್ವರನ ಭಕ್ತಸ್ಥಲ

೨೦೫

ಕಟ್ಟುವೆನುಪ್ಪರಗುಡಿಯ ಜಗವರಿಯೆ:
ಮಾಡುವೆನೆನ್ನ ಕಾಯ ಕೆಡೆವನ್ನಕ್ಕ.
ಬೇಡುವುದೆನ್ನ ತನುಮನಧನವ.
ಬೇಡಲಾರದ ಹಂದೇ. ನೀ ಕೇಳಾ.
ಈ ಬಿರಿದು ಸಂದಿತ್ತು. ಕೂಡಲಸಂಗಮದೇವಾ.

||೧೭೯||

೭೦೬

ಹುಟ್ಟುತ್ತ ದ್ರವ್ಯವನರಿಯದವಂಗೆ ಐಶ್ವರ್ಯವಂತ ಮಗನಾದಡೆ
 ಲಕ್ಷಸಂಖ್ಯೆಯ ಹಿರಣ್ಯವ ತಂದು ಸಂತೋಷಪಡಿಸುವಂತೆ,
 ಕಾಳೆಗಮುಖವಾವುದೆಂದರಿಯದ ಹಂದೆ ನೃಪಂಗೆ
 ಒಬ್ಬ ಕ್ಷತ್ರಿಯನಹ ಕುಮಾರ ಹುಟ್ಟಿ, ಕಿಗ್ಗಡಲ ರಕ್ತದ ಹೊನಲಲ್ಲಿ
 ಕಡಿದು ಮುಳುಗಾಡುವ ಕೊಳುಗುಳವ ಕಂಡು ಪರಿಣಾಮಿಸುವಂತೆ
 ಆನು ಪರಿಣಾಮಿಸುವೆನಯ್ಯಾ, ಕೂಡಲಸಂಗಮದೇವಾ
 ನೀವು ಬಂದೆನ್ನ ಬೇಡಿದಡೆ.

||೧೮೦||

೭೦೭

ಅರ್ಥವನರ್ಥವ ಮಾಡಿ ಕೋಳಾಹಳಂಗೆಯ್ಯುತ್ತಿರಲಿ,
 ಹುಟ್ಟಿದ ಮಕ್ಕಳ ನವಖಂಡವ ಮಾಡಿ ಕಡಿವುತ್ತಿರಲಿ,
 ಮುಟ್ಟುವ ಸ್ತ್ರೀಯ ಕಣ್ಣಮುಂದೆ
 ಅಭಿಮಾನಂಗೊಂಡು ನೆರೆವುತ್ತಿರಲಿ,
 ಇಂತೀ ತ್ರಿವಿಧವೂ ಹೊರಗಣವು.
 ಇನ್ನೆನ್ನಂಗದ ಮೇಲೆ ಬರಲಿ, ಹಿಡಿಖಂಡವ ಕೊಯ್ಯಲಿ,
 ಇಕ್ಕುವ ಶೂಲ ಪ್ರಾಪ್ತಿಸಲಿ,
 ಹಾಕೊಂದೆಸೆ ಹನ್ನೊಂದೆಸೆಯಾಗಿ ಮಾಡುತ್ತಿರಲಿ.
 ಮತ್ತೆಯೂ ಲಿಂಗಾರಾಧನೆಯ ಮಾಡುವೆ,
 ಜಂಗಮಾರಾಧನೆಯ ಮಾಡುವೆ, ಪ್ರಸಾದಕ್ಕೆ ತಪ್ಪೆ.
 ಇಂತಪ್ಪ ಭಾಷೆ ಕಿಂಚಿತ್ತು ಹುಸಿಯಾದಡೆ
 ನೀನಂದೆ ಮೂಗ ಕೊಯಿ, ಕೂಡಲಸಂಗಮದೇವಾ.

||೧೮೧||

೭೦೮

ತನುವ ಬೇಡಿದಡೀವೆ, ಮನವ ಬೇಡಿದಡೀವೆ, ಧನವ ಬೇಡಿದಡೀವೆ,
 ಬೇಡು, ಬೇಡೆಲೆ ಹಂದೆ.
 ಕಣ್ಣ ಬೇಡಿದಡೀವೆ, ತಲೆಯ ಬೇಡಿದಡೀವೆ,
 ಕೂಡಲಸಂಗಮದೇವಾ, ನಿಮಗಿತ್ತು ಶುದ್ಧನಾಗಿಪ್ಪೆ,
 ನಿಮ್ಮ ಪುರಾತರ ಮನೆಯಲ್ಲಿ.

||೧೮೨||

೭೦೯

ನಾನು ಆರಂಭವ ಮಾಡುವೆನಯ್ಯಾ, ಗುರುಪೂಜೆಗೆಂದು,
 ನಾನು ಬೆವಹಾರವ ಮಾಡುವೆನಯ್ಯಾ, ಲಿಂಗಾರ್ಚನೆಗೆಂದು,
 ನಾನು ಪರಸೇವೆಯ ಮಾಡುವೆನಯ್ಯಾ, ಜಂಗಮದಾಸೋಹಕ್ಕೆಂದು.
 ನಾನಾವಾವ ಕರ್ಮಗಳ ಮಾಡಿದಡೆಯು
 ಆ ಕರ್ಮಫಲಭೋಗವ ನೀ ಕೊಡುವೆ ಎಂಬುದ ನಾನು ಬಲ್ಲೆನು.
 ನೀ ಕೊಟ್ಟ ದ್ರವ್ಯವ ನಿಮಗಲ್ಲದೆ ಮತ್ತೊಂದಕ್ಕೆ ಮಾಡೆನು,
 ನಿಮ್ಮ ಸೊಮ್ಮಿಂಗಿ ಸಲಿಸುವೆನು.
 ನಿಮ್ಮಾಣೆ ಕೂಡಲಸಂಗಮದೇವಾ.

||೧೮೩||

೭೧೦

ಹೊತ್ತಾರೆ ಎದ್ದು ಕಣ್ಣ ಹೊಸೆಯುತ್ತ,
 ಎನ್ನ ಒಡಲಿಂಗಿ, ಎನ್ನ ಒಡವೆಗೆಂದು ಎನ್ನ ಮಡದಿ-ಮಕ್ಕಳಿಗೆಂದು,
 ಕುದಿದೆನಾದಡೆ ಎನ್ನ ಮನಕ್ಕೆ ಮನವೆ ಸಾಕ್ಷಿ.
 ಆಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ |
 ಸಂಚರಂತಿ ಮಹಾಘೋರೇ ನರಕೇ ಕಾಲಮಕ್ಷಯಂ ||
 ಎಂಬ ಶ್ರುತಿಯ ಬಸವಣ್ಣನೋದುವನು,
 ಭವಿ ಬಿಜ್ಜಳನ ಗದ್ದುಗೆಯ ಕೆಳಗೆ ಕುಳ್ಳಿದುರ್
 ಓಲೈಸಿಹನೆಂದು ನುಡಿವರಯ್ಯಾ ಪ್ರಮಥರು.
 ಕೊಡುವೆನೆ ಉತ್ತರವನವರಿಗೆ ? ಕೊಡಲಮ್ಮೆ.
 ಹೊಲೆಹೊಲೆಯರ ಮನೆಯ ಹೊಕ್ಕಾದಡೆಯೂ
 ಸಲೆ ಕೈಕೂಲಿಯ ಮಾಡಿಯಾದಡೆಯೂ,
 ನಿಮ್ಮ ನಿಲವಿಂಗಿ ಕುದಿವೆನಲ್ಲದೆ, ಎನ್ನ ಒಡಲವಸರಕ್ಕೆ ಕುದಿದೆನಾದಡೆ
 ತಲೆದಂಡ ಕೂಡಲಸಂಗಮದೇವಾ !

||೧೮೪||

೭೧೧

ದೇವ, ದೇವಾ ಬಿನ್ನಹ ಅವಧಾರು:
 ವಿಪ್ರ ಮೊದಲು, ಅಂತ್ಯಜ ಕಡೆಯಾಗಿ
 ಶಿವಭಕ್ತರಾದವರನೆಲ್ಲನೊಂದೆ ಎಂಬೆ.
 ಹಾರುವ ಮೊದಲು, ಶ್ವಪಚ ಕಡೆಯಾಗಿ
 ಭವಿಯಾದವರನೆಲ್ಲರನೊಂದೆ ಎಂಬೆ.
 ಹೀಗೆಂದು ನಂಬುದೆನ್ನ ಮನ.

ಈ ನುಡಿದ ನುಡಿಯೊಳಗೆ ಎಳ್ಳ ಮೊನೆಯಷ್ಟು ಸಂದೇಹವುಳ್ಳಡೆ
ಹಲುದೋರೆ ಮೂಗ ಕೊಯಿ, ಕೂಡಲಸಂಗಮದೇವಾ.

||೧೮೫||

೭೧೨

ಒಲ್ಲೆನಯ್ಯಾ, ಒಲ್ಲೆನಯ್ಯಾ, ನಿಮ್ಮವರಲ್ಲದವರ,
ಒಲ್ಲೆನಯ್ಯಾ, ಒಲ್ಲೆನಯ್ಯಾ, ಜಗವೆಲ್ಲರಿಯಲು,
ಒಲ್ಲೆನಯ್ಯಾ, ಒಲ್ಲೆನಯ್ಯಾ, ನೀ ಮುನಿದಡೆ ಮುನಿ.
ಕೂಡಲಸಂಗಮದೇವಾ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ.

||೧೮೬||

೭೧೩

ಆದಿಯಲಾಗಲಿ, ವೇದದಲಾಗಲಿ, ಶಾಸ್ತ್ರದಲಾಗಲಿ, ಸಮಯದಲಾಗಲಿ.
ಎನ್ನವರೆನ್ನೆನು. ಎನ್ನವರೆನ್ನೆನು.
ಎನ್ನವರೆಂದಡೆ ಸಂಗಾ ನಿಮ್ಮಲ್ಲಿಗೆ ದೂರ.
ಎನ್ನವರೆಂದಡೆ ಜನ್ನಕ್ಕೆ ನಡೆವರೆ ?
ಎನ್ನವರಲ್ಲ, ಕೂಡಲಸಂಗಾ ನಿಮ್ಮಾಣೆ.

||೧೮೭||

೭೧೪

ಅಣ್ಣ, ತಮ್ಮ, ಹೆತ್ತಯ್ಯ ಗೋತ್ರವಾದಡೇನು ?
ಲಿಂಗಸಾಹಿತ್ಯರಲ್ಲದವರ ಎನ್ನವರೆನ್ನೆನಯ್ಯಾ.
ನಂಟುಭಕ್ತಿ ನಾಯಕನರಕ,
ಕೂಡಲಸಂಗಮದೇವಾ.

||೧೮೮||

೭೧೫

ಒಡೆಯರಿಲ್ಲದ ಮನೆಯ ತುಡುಗುಣೆ ನಾಯಿ ಹುಗುವಂತೆ,
ನೀನಿಲ್ಲದವರ ಮನೆಯ ಹೊಗೆನು, ಸಂಗಯ್ಯಾ,
ಶ್ವಪಚೋಪಿಗಳಾಗಲಿ, ಕೂಡಲಸಂಗಯ್ಯಾ
ನೀನಿದ್ದವನೆ ಕುಲಜನು.

||೧೮೯||

೭೧೬

ಹೊನ್ನು ಪೆಣ್ಣು ಮಣ್ಣೆಂಬ ಕರ್ಮದ ಬಲೆಯಲ್ಲಿ ಶಿಲುಕಿ,
ವೃಥಾಯ ಬರುವೋರೆ ಹೋಹ ಕೆಡುಕ ಹಾರುವ ನಾನಲ್ಲ.

ಹಾರುವೆನಯ್ಯಾ ಭಕ್ತರ ಬರವ ಗುಡಿಗಟ್ಟಿ,
 ಹಾರುವೆನಯ್ಯಾ ಶರಣರ ಬರವ ಗುಡಿಗಟ್ಟಿ,
 ಕೂಡಲಸಂಗಮದೇವನು ವಿಪ್ರಕರ್ಮವ ಬಿಡಿಸಿ.
 ಅಶುದ್ಧನ ಶುದ್ಧನ ಮಾಡಿದನಾಗಿ.

||೧೯೦||

೨೧೨

ವೇದಕ್ಕೆ ಒರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ,
 ತರ್ಕದ ಬೆನ್ನ ಬಾರನೆತ್ತುವ. ಆಗಮದ ಮೂಗ ಕೊಯಿವೆ, ನೋಡಯ್ಯಾ.
 ಮಹಾದಾನಿ ಕೂಡಲಸಂಗಮದೇವಾ,
 ಮಾದಾರ ಚೆನ್ನಯ್ಯನ ಮನೆಯ ಮಗ ನಾನಯ್ಯಾ.

||೧೯೧||

೨೧೮

ಆವ ಕುಲವಾದಡೇನು ? ಶಿವಲಿಂಗವಿದ್ದವನೆ ಕುಲಜನು.
 ಕುಲವನರಸುವರೆ ಶರಣರಲ್ಲಿ, ಜಾತಿಸಂಕರನಾದ ಬಳಿಕ ?
 ಶಿವಧರ್ಮಕುಲೇಜಾತಃ ಪುನರ್ಜನ್ಮ ವಿವರ್ಜಿತಃ |
 ಉಮಾ ಮಾತಾ ಪಿತಾ ರುದ್ರ ಐಶ್ವರಂ ಕುಲಮೇವ ಚ || ಎಂದುದಾಗಿ,
 ಒಕ್ಕದ ಕೊಂಬೆನವರಲ್ಲಿ, ಕೂಸ ಕೊಡುವೆ.
 ಕೂಡಲಸಂಗಮದೇವಾ, ನಂಬುವೆ ನಿಮ್ಮ ಶರಣನು.

||೧೯೨||

೨೧೯

ಕಳ್ಳ, ಬಂದಿಕಾರ, ಹಾವಾಡಿಗ, ಹಾದರಿಗ,
 ಬಂಟನೋಲೆಯಕಾರನೆಂದೆನಾದಡೆ.
 ನೀ ಮುಂತಾಗಿ ಬಂದ ಭಕ್ತರ ನೀನೆಂದೆನ್ನದಿದ್ದಡೆ ಅದೇ ದ್ರೋಹ.
 ನಡೆನುಡಿ ಹುಸಿಯುಂಟಾದಡೆ,
 ಕೂಡಲಸಂಗನ ತೋರಿದ ಚೆನ್ನಬಸವಣ್ಣನಾಣೆ.

||೧೯೩||

೨೨೦

ಎಡದ ಕೈಯಲಿ ಕತ್ತಿ, ಬಲದ ಕೈಯಲಿ ಮಾಂಸ.
 ಬಾಯಲಿ ಸುರೆಯ ಗಡಿಗೇ, ಕೊರಳಲಿ ದೇವರಿರಲು
 ಅವರ ಲಿಂಗನೆಂಬೆ, ಸಂಗನೆಂಬೆ,
 ಕೂಡಲಸಂಗಮದೇವಾ, ಅವರ ಮುಖಲಿಂಗಿಗಳೆಂಬೆನು.

||೧೯೪||

೨೧೦

ಗುಮ್ಮಡಿಯಂತಪ್ಪ ತಾಯಿ ನೋಡೆನಗೆ,
ಕಲಕೇತನಂತಪ್ಪ ತಂದೆ ನೋಡೆನಗೆ.
ಮೋಟನಂತಪ್ಪ ಗಂಡ ನೋಡೆನಗೆ,
ಮರಗಾಲಲಟ್ಟಟ್ಟಿ ಸದೆದ ನೋಡಯ್ಯಾ.
ಇಂದೆನ್ನ ಒಕ್ಕತನ ಹೋದಡೆ ಹೋಗಲಿ
ಮರಗಾಲ ಬಿಟ್ಟಡೆ, ಸಂಗಾ ನಿಮ್ಮಾಣೆ.

||೧೯೫||

೨೧೧

ತನುವ ಬಂದು ಅಲೆವರಯ್ಯಾ ಎನ್ನ,
ಮನವ ಬಂದು ನೋಡುವರಯ್ಯಾ ಎನ್ನ,
ಧನವ ಬಂದು ಸೂರೆಗೊಂಬರಯ್ಯಾ ಜಂಗಮವನವರತ.
ಕೂಡಲಸಂಗಮದೇವಾ,
ನಿಮ್ಮ ಬಯ್ಯೆಯ ಭಂಡಾರಕ್ಕೆ ನಾನು ಶುದ್ಧನಯ್ಯಾ.

||೧೯೬||

೨೧೨

ಒಡೆಯರೊಡವೆಯ ಕೊಂಡಡೆ ಕಳ್ಳಂಗಳಲಾಯಿತ್ತೆಂಬ
ಗಾದೆ ಎನಗಿಲ್ಲಯ್ಯಾ.
ಇಂದೆನ್ನ ವಧುವ, ನಾಳೆನ್ನ ಧನವ,
ನಾಡಿದ್ದೆನ್ನ ತನುವ ಬೇಡರೇಕಯ್ಯಾ ?
ಕೂಡಲಸಂಗಮದೇವಾ, ಆನು ಮಾಡಿದುದಲ್ಲದೆ
ಬಯಸಿದ ಬಯಕೆ ಸಲುವುದೆ ಅಯ್ಯಾ.

||೧೯೭||

೨೧೩

ಕಲಿ ಕರುಳ ತಕ್ಕೈಸಿ ಹರಿಯಬಲ್ಲನಲ್ಲದೆ
ಸಾಯ ಕಾದಿಸುವಡೆ, ಎಡೆಗೋಲನಿಕ್ಕುವಡೆ, ದಾತಾರನಾಧೀನವಲ್ಲ [ವೆ?].
ಕೂಡಲಸಂಗಮದೇವಾ ನೀ ಮಾಡಿದಂತಹುದಯ್ಯಾ,
ತನುಮನಧನದಲ್ಲಿ ಮಂಜನೆಯ
ಆನು ಬಯಸಿದಡೆಂತಹುದಯ್ಯಾ ?

||೧೯೮||

೨೨೫

ಬಾಲಾಭ್ಯಾಸವ ಮಾಡಹೋದಡೆ ಎನ್ನ ಸುರಗಿ ಎನ್ನ ನಟ್ಟಿತು,
 ಎಂತಯ್ಯಾ ಕಲಿಯೊಡನೆ ಶ್ರವವ ಮಾಡುವೆನು ?
 ರಾಯ ರಾಜಗುರು ಜಗದ ಬಿನ್ನಾಣೆಯ ತೊಡಕ ಬಿಡಿಸಬಾರದು.
 ಸರಸದ ಮೇಲೆ ಹಿಡಿಯ ಹೋದಡೆ
 ಚದುರಂಗದ ಮೇಲೆ ಮಸಿಯ ತೋರಿದ ಕೂಡಲಸಂಗಮದೇವ. ||೧೯೯||

೨೨೬

ಸಮಚಿತ್ತವೆಂಬ ನೇಮದ ಹಲಗೆಯ ಹಿಡಿದು,
 ಶಿವಚಿತ್ತವೆಂಬ ಕೂರಲಗ ಕೊಂಡು,
 ಶರಣಾರ್ಥಿಯೆಂಬ ಶ್ರವಗಲಿತಡೆ,
 ಆಳುತನಕ್ಕೆ ದೆಸೆಯಪ್ಪೆ ನೋಡಾ.
 ಮಾರಂಕ ಜಂಗಮ ಮನೆಗೆ ಬಂದಲ್ಲಿ ಇದಿರೆತ್ತಿ ನಡೆವುದು,
 ಕೂಡಲಸಂಗಮದೇವನನೊಲಿಸುವಡಿದು ಚಿಹ್ನ ! ||೨೦೦||

೨೨೭

ಅಟ್ಟುಟ್ಟುಕೆಯ ಮಾತನಾಡಲದೇಕೋ ?
 ಮುಟ್ಟು ಬಂದುದಕ್ಕಂಜಲದೇಕೋ ?
 ಕಾದಿದಲ್ಲದೆ ಮಾಣೆನು, ಓಡಿದಡೆ ಭಂಗ ಹಿಂಗದಾಗಿ,
 ಕೂಡಲಸಂಗಮದೇವಾ, ಎನ್ನ ಭಂಗ ನಿಮ್ಮದಾಗಿ. ||೨೦೧||

೨೨೮

ಲಿಂಗಕ್ಕಲ್ಲದೆ ಮಾಡೆನೀ ಮನವನು,
 ಜಂಗಮಕ್ಕಲ್ಲದೆ ಮಾಡೆನೀ ಧನವನು,
 ಪ್ರಸಾದಕ್ಕಲ್ಲದೆ ಮಾಡೆನೀ ತನುವನು,
 ಲಿಂಗಜಂಗಮಪ್ರಸಾದಕ್ಕಲ್ಲದೆ ಬಾಯ್ತೆರೆಯೆನೆಂಬುದೆನ್ನ ಭಾಷೆ.
 ಅನರ್ಪಿತವಾದಡೆ ತಪ್ಪೆನ್ನದು.
 ಮೂಗ ಕೊಯಿ, ಕೂಡಲಸಂಗಮದೇವಾ. ||೨೦೨||

ಮಾಹೇಶ್ವರನ ಪ್ರಸಾದಿಸ್ಥಲ

೨೧೯

ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾ ?
ಲಿಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾ ?
ಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾ ?
ನಿಮ್ಮ ಅಂಕೆಗೆ ರುಂಕೆಗೆ ಶಂಕಿತನಾದಡೆ
ಎನ್ನ ಲಿಂಕತನಕ್ಕೆ ಹಾನಿ ಕೂಡಲಸಂಗಮದೇವಾ.

||೨೦೩||

೨೨೦

ನೀವಿರಿಸಿದ ಮನದಲ್ಲಿ ನಾನಂಜೆನಯ್ಯಾ,
ಮನವು ಮಹಾಘನಕ್ಕೆ ಶರಣುಗತಿವೊಕ್ಕುದಾಗಿ.
ನೀವಿರಿಸಿದ ಧನದಲ್ಲಿ ನಾನಂಜೆನಯ್ಯಾ,
ಧನವು ಸತಿಸುತಮಾತಾಪಿತರಿಗೆ ಸವೆಯದಾಗಿ.
ನೀವಿರಿಸಿದ ತನುವಿನಲ್ಲಿ ನಾನಂಜೆನಯ್ಯಾ,
ತನುವು ಸರ್ವಾರ್ಥತದಲ್ಲಿ ನಿಯತಪ್ರಸಾದಭೋಗಿಯಾಗಿ.
ಇದು ಕಾರಣ, ವೀರಧೀರಸಮಗ್ರನಾಗಿ
ನಿಮಗಾನಂಜೆ, ಕೂಡಲಸಂಗಮದೇವಾ.

||೨೦೪||

೨೨೧

ಹಲ್ಲು ಹತ್ತಿ ನಾಲಗೆ ಹೊರಳದಿದ್ದಲ್ಲಿ
ಮನವೆರಡಾದಡೆ ಆಣೆ, ನಿಮ್ಮಾಣೆ.
ಮಾಡುವ ನೇಮಕ್ಕೆ ಭಲವಿಲ್ಲದಿದ್ದಡೆ ಆಣೆ, ನಿಮ್ಮಾಣೆ.
ಕೂಡಲಸಂಗಮದೇವ ಎನ್ನ ಮನವ ಸೋಡಲೆಂದಟ್ಟಿದಡೆ
ಪ್ರಸಾದವಲ್ಲದೆ ಕೊಂಡೆನಾದಡೆ ಆಣೆ, ನಿಮ್ಮಾಣೆ !

||೨೦೫||

೨೨೨

ಹೊಕ್ಕಲ್ಲಿ ಹೊಕ್ಕು ನಿಮ್ಮೊಕ್ಕುದನುಂಬವನ ಕುಲವೇನೋ !
ದೇವಾ ನೀನೊಲಿದವನ, ಸ್ವಾಮೀ ನೀ ಹಿಡಿದವನ ಕುಲವೇನೋ !
ಕುಲಕ್ಕೆ ತಿಲಕ ನಮ್ಮ ಮಾದಾರ ಜೆನ್ನಯ್ಯಾ,
ನಿಮ್ಮಿಂದಧಿಕ ಕೂಡಲಸಂಗಮದೇವಾ.

||೨೦೬||

೨೩೩

ಹುಟ್ಟಿದ ಮಕ್ಕಳೆಲ್ಲ ಅರ್ಥ ಪ್ರಾಣ ಅಭಿಮಾನಕ್ಕೆ
ಒಡೆಯರಾದ ಪರಿಯ ನೋಡಾ.

ಅಟ್ಟ ಅಡಿಗೆಯ ವಿಷವನು ನಿಮಗೆ ಕೊಟ್ಟಲ್ಲದೆ ಉಣ್ಣೆನೆಂಬ ಭಾಷೆ !
ಕೂಡಲಸಂಗಮದೇವಯ್ಯಾ, ನಿಮಗೆಂದಟ್ಟಡಿಗೆಯ
ನೀಡ ಕಲಿಸಿದಾತ ಕೆಂಭಾವಿಯ ಭೋಗಯ್ಯಾ.

||೨೦೨||

೨೩೪

ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ ?
ಹಿಂಗಲಾಗದು, ಭಕ್ತಿಪಥಕ್ಕೆ ಸಲ್ಲದಾಗಿ,
ಹಿಂಗಲಾಗದು, ಶರಣಪಥಕ್ಕೆ ಸಲ್ಲದಾಗಿ,
ಕೂಡಲಸಂಗಮದೇವರ ಹಿಂಗಿ ನುಂಗಿದುಗಳು ಕಿಲ್ಪಿಷ.

||೨೦೩||

೨೩೫

ಬತ್ತೀಸಾಯುಧದಲಿ ಅಭ್ಯಾಸವ ಮಾಡಿದಡೇನು ?
ಹಗೆಯ ಕೊಲುವಡೆ, ಒಂದಲಗು ಸಾಲದೆ ?
ಲಿಂಗವ ಗೆಲುವಡೆ, 'ಶರಣಸತಿ ಲಿಂಗವತಿ'ಯೆಂಬಲಗು ಸಾಲದೆ ?
ಎನಗೆ ನಿನಗೆ ಜಂಗಮಪ್ರಸಾದವೆಂಬ ಅಲಗು ಸಾಲದೆ ?
ಕೂಡಲಸಂಗಮದೇವಾ.

||೨೦೪||

ಮಾಹೇಶ್ವರನ ಪ್ರಾಣಲಿಂಗಿಸ್ಥಲ

೨೩೬

ಕೊಲ್ಲಿನಯ್ಯಾ ಪ್ರಾಣಿಗಳ. ಮೆಲ್ಲಿನಯ್ಯಾ ಬಾಯಿಚ್ಚೆಗೆ,
ಒಲ್ಲಿನಯ್ಯಾ ಪರಸತಿಯರ ಸಂಗವ,
ಬಲ್ಲಿನಯ್ಯಾ ಮುಂದೆ ತೊಡಕುಂಟೆಂಬುದ.
ಬಳ್ಳದ ಬಾಯಂತೆ ಒಂದೆ ಮನ ಮಾಡಿ
ನಿಲ್ಲಿಂದು ನಿಲಿಸಯ್ಯಾ, ಕೂಡಲಸಂಗಮದೇವಾ.

||೨೦೫||

೨೩೨

ಆನೆ ಅಂಕುಶಕ್ಕೆ ಅಂಜುವುದೆ ಅಯ್ಯಾ ?
ಮಾಣದೆ ಸಿಂಹದ ನಖವೆಂದು ಅಂಜುವುದಲ್ಲದೆ.
ಆನೀ ಬಿಜ್ಜಳಂಗಜುವೆನೆ ಅಯ್ಯಾ ?
ಕೂಡಲಸಂಗಮದೇವಾ,
ನೀನು ಸರ್ವಜೀವದಯಾಪಾರಿಯಾದ ಕಾರಣ
ನಿನಗಂಜುವೆನಲ್ಲದೆ.

||೨೧೧||

೨೩೮

ಬಂದೆಹೆನೆಂದು ಬಾರದೆ ಇದ್ದಡೆ, ಬಟ್ಟೆಗಳ ನೋಡುತ್ತಿದ್ದೇನಯ್ಯಾ.
ಇನ್ನಾರನಟ್ಟುವೆ, ಇನ್ನಾರನಟ್ಟುವೆ, ಇನ್ನಾರ ಪಾದವ ಹಿಡಿವೆನಯ್ಯಾ ?
ಕೂಡಲಸಂಗನ ಶರಣರು ಬಾರದಿದ್ದಡೆ
ಅಟ್ಟುವೆನೆನ್ನ ಪ್ರಾಣವನು.

||೨೧೨||

ಮಾಹೇಶ್ವರನ ಶರಣಸ್ಥಲ

೨೩೯

ಅರಸರು ಮಂಚಕ್ಕೆ ಬರಿಸಿ. ಎನ್ನ ಬೆರಸಿದ ಬಳಿಕ
ಆನು ಅಂಜುವಳೇ ? ಆನು ಸಿರಿಯಕ್ಕನೇ.
ಪರುಷ ಮುಟ್ಟಿದ ಬಳಿಕ ಲೋಹವೇ ?
ಕೂಡಲಸಂಗಮದೇವ, ಎನ್ನನೊಲ್ಲದಡಾನು ಬದುಕುವೆನೆ ?

||೨೧೩||

೨೪೦

ಎಲ್ಲಿ ಹೊಕ್ಕಲ್ಲಿ ನಿನ್ನ ವಿಕಾರವ ಬಿಡೆ. ಮಾಣೆ. ಗರುವತನವೆ ?
ದಾಸನ ವಸ್ತ್ರವ ಸೀಳುವುದೊಂದು ಗರುವತನವೆ ?
ಸಿರಿಯಾಳನ ಮಗನ ಬೇಡುವುದೊಂದು ಗರುವತನವೆ ?
ಬಲ್ಲಾಳನ ವಧುವ ಬೇಡುವುದೊಂದು ಗರುವತನವೆ ?
ಕೋಡಗವ ಹುಲ್ಲಲಿ ಮುಸುಕಿದಂತೆ
ಕೂಡಲಸಂಗಮದೇವಾ, ನಿನ್ನ ಪರಿ.

||೨೧೪||

೨೪೧

ಸಿರಿಯಾಳನ ಮಗನ ಬಾಣಸವ ಮಾಡಿಸಿ ಉಣಲೊಲ್ಲದೆ, ಕಾಡಿದೆ.
 ಚೋಳನ ಮನೆಯಲು ಉಣಲೊಲ್ಲದೆ, ಚೆನ್ನನ ಮನೆಯಲುಂಡೆ.
 ಒಬ್ಬರಿಗೊಂದು ಪರಿಯ ಮಾಡಿದೆ; ಕೂಡಲಸಂಗಮದೇವಾ. ||೨೧೫||

೨೪೨

ಒಬ್ಬನ ಮನೆಯಲುಂಡು ಹೊತ್ತುಗಳೆದೆ,
 ಒಬ್ಬನ ಮನೆಯಲುಡಲೊಂದ ಗಳಿಸಿದೆ,
 ಗರ್ವ ಬೇಡ ಬೇಡ ನಿನಗೆ.
 ಚೆನ್ನಯ್ಯನ ಮನೆಯಲಂಬಲಿಯನುಂಡು ಬದುಕಿದೆ.
 ಗರ್ವ ಬೇಡ ಬೇಡ.
 ಕೂಡಲಸಂಗಯ್ಯಾ, ಸಿರಿಯಾಳನಿಂದ ಮಾನಿಸಲೋಕಗಂಡೆ. ||೨೧೬||

೨೪೩

ಹರಿಯಜ ಮುನಿಗಳೆಲ್ಲರು, ನಿಚ್ಚ ನಿಮ್ಮ ಬಾಗಿಲ ಕಾಯ್ದಿಹರು,
 ಏನು ಕಾರಣ ನೀವು ಬಾಣನ ಬಾಗಿಲ ಕಾಯ್ದಿರಿ ?
 ಡಿಂಗರಿಗನ ಮನೆಗೆ ಅಂಗಜಾಹವಕ್ಕೆ ಹೋಗಿ ಇದ್ದವರೊಳರೆ
 ಕೂಡಲಸಂಗಮದೇವಾ ? ||೨೧೭||

೨೪೪

ಜಗದಗಲ ಮುಗಿಲಗಲ ಮಿಗಿಯಗಲ ನಿಮ್ಮಗಲ,
 ಪಾತಾಳದಿಂದವೆ ಅತ್ತತ್ತ ನಿಮ್ಮ ಶ್ರೀಚರಣ.
 ಬ್ರಹ್ಮಾಂಡದಿಂದವೆ ಅತ್ತತ್ತ ನಿಮ್ಮ ಶ್ರೀಮಕುಟ.
 ಅಗಮ್ಯ ಅಗೋಚರ ಅಪ್ರತಿಮ ಲಿಂಗವೆ, ಕೂಡಲಸಂಗಮದೇವಯ್ಯಾ.
 ಎನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯಾ. ||೨೧೮||

೨೪೫

ಗೋತ್ರನಾಮವ ಬೆಸಗೊಂಡಡೆ
 ಮಾತು ನೂಕದೆ ಸುಮ್ಮನಿದ್ದಿರಿದೇನಯ್ಯಾ ?
 ತಲೆಯ ಕುತ್ತಿ ನೆಲನ ಬರೆವುತ್ತಿದ್ದಿರಿದೇನಯ್ಯಾ ?
 ಗೋತ್ರನಾಮ, ಮಾದಾರ ಚೆನ್ನಯ್ಯ. ಡೋಹರ ಕಕ್ಕಯ್ಯನೆಂಬುದೇನು.
 ಕೂಡಲಸಂಗಯ್ಯಾ. ||೨೧೯||

೭೪೬

ನಿಷ್ಠೆಯಿಂದ ಲಿಂಗವ ಪೂಜಿಸಿ
ಮತ್ತೊಂದು ಪಥವನರಿಯದ ಶರಣರು
ಸರ್ಪನ ಹೆಡೆಯ ಮಾಣಿಕದಂತೆ ಇಪ್ಪರು, ಭೂಷಣರಾಗಿ !
ದರ್ಪಣದೊಳಗಣ ಪ್ರತಿಬಿಂಬದಂತೆ ಹಿಂಗದಿಪ್ಪರು
ಕೂಡಲಸಂಗಮದೇವಾ, ನಿಮ್ಮ ಶರಣರು.

||೨೨೦||

೭೪೭

ಶಿವಲೋಕಕ್ಕೆ ಸರಿ ಬೇರೆ ಲೋಕವಿಲ್ಲ,
ಶಿವಮಂತ್ರಕ್ಕೆ ಸರಿ ಬೇರೆ ಮಂತ್ರವಿಲ್ಲ.
ಜಗಕ್ಕೆ ಇಕ್ಕಿದೆ ಮುಂಡಿಗೇಯನೆತ್ತಿಕೊಳ್ಳಿ;
ಕೂಡಲಸಂಗಯ್ಯನೊಬ್ಬನೆ ದೈವವೆಂದು.

||೨೨೧||

೭೪೮

'ಈಶ್ವರಸದ್ಭಾವೇ ಕಿಂ ಪ್ರಮಾಣಂ'
ಎಂಬ ಮೀಮಾಂಸಕನ ಮೂಗಿನ ಕೊನೆಯನು
ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ
ವಿಶ್ವತೋ ಬಾಹುರುತ ವಿಶ್ವತಃ ಪಾತ್ ||
ಸಂ ಬಾಹುಭ್ಯಾಂ ಧಮತಿ ಸಂ ಪತತ್ರೈಃ
ದ್ಯಾವಾಭೂಮೀ ಜನಯನ್ ದೇವ ಏಕಃ ||
ಎಂಬ ಸುರಗಿಯಲ್ಲಿ ಅರಿದು, ವೈಶೇಷಿಕವೆಂಬ ಇಟ್ಟಿಗೆಯಲೊರಸಿ,
ಕೂಡಲಸಂಗಯ್ಯನೆಂಬ ಕನ್ನಡಿಯ ತೋರುವೆನು.

||೨೨೨||

೭೪೯

ಪಂಚಬ್ರಹ್ಮವ ಕೆಡಿಸಿತ್ತು, ಪ್ರಣವಮಂತ್ರವನೀಡಾಡಿತ್ತಲ್ಲಾ.
ಕರ್ಮಗಳನೆ ಕಳೆಯಿತ್ತು, ಕ್ರೀಗಳನೆ ಮೀರಿತ್ತಲ್ಲಾ.
ಆಗಮದ ಹಲ್ಲನೆ ಕಳೆಯಿತ್ತು
ಕೂಡಲಸಂಗಯ್ಯನ ಭಕ್ತಿಗಜ ಹೋ !

||೨೨೩||

೭೫೦

ವೇದ ನಡನಡುಗಿತ್ತು, ಶಾಸ್ತ್ರವಗಲಿ ಕೆಲಕ್ಕೆ ಸಾರಿದ್ದಿತಯ್ಯಾ !
ತರ್ಕ ತರ್ಕಿಸಲರಿಯದೆ ಮೂಗುವಟ್ಟಿದ್ದಿತಯ್ಯಾ !

ಆಗಮ ಹೆರತೊಲಗಿ ಅಗಲಿದ್ದಿತಯ್ಯಾ !
 ನಮ್ಮ ಕೂಡಲಸಂಗಯ್ಯನು
 ಮಾದಾರ ಚೆನ್ನಯ್ಯನ ಮನೆಯಲುಂಡ ಕಾರಣ.

||೨೨೪||

೨೫೧

ಚಿಕ್ಕ ಒಂದು ಹೊತ್ತಿಗೆ, ಬೆನಕನ ಕರಡಗೆಯಯ್ಯಾ,
 ನೀ ಡುಂಡುಟಿ ಗೊರವನಯ್ಯಾ,
 ಪುಣ್ಯವೇನಾದಡಾಗಲಿ. ಡಕ್ಕೆಯ ಮೇಲೆ ಅಕ್ಕಿಯ ತಳೆದೆನು.
 ನಮ್ಮ ಕೂಡಲಸಂಗಮದೇವನಲ್ಲದೆ
 ಅನ್ಯದೈವ ಉಂಟೆನ್ನದಿರು ಕಂಡಾ !

||೨೨೫||

೨೫೨

ನೀನಲ್ಲ ದನ್ಯದೈವಪುಂಟೆಂಬವನ ಬಾಯು.
 ಕೆನ್ನೆವಾರೆ ಸೀಳಿದಲ್ಲದೆ ಎನ್ನ ಮುನಿಸು ಹೋಗದಯ್ಯಾ.
 ಎನ್ನ ಕೋಪವಡಗದಯ್ಯಾ.
 ಎನ್ನ ಬಿನ್ನಪವನವಧರಿಸು ಕೂಡಲಸಂಗಮದೇವಾ.

||೨೨೬||

೨೫೩

ಆರು ಮುನಿದು ನಮ್ಮನೇನ ಮಾಡುವರು ?
 ಊರು ಮುನಿದು ನಮ್ಮನೆಂತು ಮಾಡುವರು ?
 ನಮ್ಮ ಕುನ್ನಿಗೆ ಕೂಸ ಕೊಡಬೇಡ.
 ನಮ್ಮ ಸೊಣಗಂಗ ತಳಿಗೆಯಲಿಕ್ಕಬೇಡ.
 ಆನೆಯ ಮೇಲೆ ಹೋಹವನ ಶ್ವಾನ ಕಚ್ಚಬಲ್ಲದೆ.
 ನಮಗೆ ನಮ್ಮ ಕೂಡಲಸಂಗನುಳ್ಳನ್ನಕ್ಕ ?

||೨೨೭||

೨೫೪

ನ್ಯಾಯನಿಷ್ಕುರಿ: ದಾಕ್ಷಿಣ್ಯಪರ ನಾನಲ್ಲ.
 ಲೋಕವಿರೋಧಿ: ಶರಣನಾರಿಗಂಜುವನಲ್ಲ.
 ಕೂಡಲಸಂಗಮದೇವರ ರಾಜತೇಜದಲ್ಲಿಪ್ಪನಾಗಿ.

||೨೨೮||

೭೫೫

ಊರ ಮುಂದೆ ಹಾಲ ಹಳ್ಳ ಹರಿವುತ್ತಿರಲು,
ಒರೆಯಾವಿನ ಬೆನ್ನ ಹರಿಯಲದೇಕಯ್ಯಾ ?
ಲಜ್ಜೆಗೆಡಲೇಕೆ ? ನಾಣುಗೆಡಲೇಕೆ ?
ಕೂಡಲಸಂಗಮದೇವನುಳ್ಳನ್ನಕ್ಕ
ಬಿಜ್ಜಳನ ಭಂಡಾರವೆನಗೇಕಯ್ಯಾ.

||೨೨೯||

೭೫೬

ಹೋಗಬಿಟ್ಟು, ಮರಳಿ ಹಿಂದೆ ನೋಡಿ,
ಮತ್ತಾಗಬೇಕೆಂಬ ಸಂದೇಹವುಳ್ಳನ್ನಕ್ಕ
ಅದೆ ಪರದ್ವಾರ ನಾಯಕನರಕ, ತಪ್ಪದು.
ಅನ್ಯವಧುವೆಂಬುದು ನಿಮ್ಮ ರಾಣಿವಾಸ,
ಇದೇ ದಿಬ್ಬ ಕೂಡಲಸಂಗಮದೇವಾ.

||೨೩೦||

೭೫೭

ಕಂಡುದಕ್ಕೆಳಸೆನ್ನ ಮನದಲ್ಲಿ, ನೋಡಿ ಸೋಲೆನ್ನ ಕಂಗಳಲ್ಲಿ,
ಆಡಿ ಹುಸಿಯೆನ್ನ ಜಿಹ್ವೆಯಲ್ಲಿ.
ಕೂಡಲಸಂಗಮದೇವಾ,
ನಿಮ್ಮ ಶರಣನ ಪರಿ ಇಂತುಟಯ್ಯಾ.

||೨೩೧||

೭೫೮

ಆಪ್ತಾಯನಕ್ಕೆ ನೀಡುವೆ. ಲಾಂಛನಕ್ಕೆ ಶರಣೆಂಬೆ.
ಲಾಂಛನಕ್ಕೆ ತಕ್ಕ ಆಚರಣೆ ಇಲ್ಲದಿದ್ದಡೆ
ಕೂಡಲಸಂಗಮದೇವಾ,
ನೀ ಸಾಕ್ಷಿಯಾಗಿ ಛೇ ಎಂಬೆನು.

||೨೩೨||

೭೫೯

ಮಾಡುವ ನೀಡುವ ಭಕ್ತನ ಕಂಡಡೆ
ನಿಧಿ ನಿಧಾನವ ಕಂಡಂತಾಯಿತ್ತು.
ಪಾದೋದಕ ಪ್ರಸಾದಜೀವಿಯ ಕಂಡಡೆ
ಹೋದ ಪ್ರಾಣ ಬಂದಂತಾಯಿತ್ತು.
ಅನ್ಯರ ಮನೆಗೆ ಹೋಗಿ, ತನ್ನ ಉದರವ ಹೊರೆಯದ
ಅಚ್ಚ ಶರಣರ ಕಂಡಡೆ
ನಿಶ್ಚಯವಾಗಿ ಕೂಡಲಸಂಗಮ್ಯನೆಂಬೆನು.

||೨೩೩||

೨೬೦

ಗುರುಭಕ್ತಿಯ ಮಾಡಬಹುದಲ್ಲದೆ, ಲಿಂಗಭಕ್ತಿಯ ಮಾಡಬಾರದು.
 ಲಿಂಗಭಕ್ತಿಯ ಮಾಡಬಹುದಲ್ಲದೆ, ಜಂಗಮಭಕ್ತಿಯ ಮಾಡಬಾರದು.
 ಜಂಗಮಭಕ್ತಿಯ ಮಾಡಬಹುದಲ್ಲದೆ, ಸಮಯಭಕ್ತಿಯ ಮಾಡಬಾರದು.
 ಸಮಯಭಕ್ತಿಯ ಮಾಡಬಹುದಲ್ಲದೆ, ಸಮಯ ಸಂತೋಷವ ಮಾಡಬಾರದು
 ಇವೆಲ್ಲವನು ಮಾಡಬಹುದಲ್ಲದೆ, ತನ್ನ ತಾನರಿಯಬಾರದು !
 ತನ್ನ ತಾನರಿದೆಹೆನೆಂಬ ಅಹಂಕಾರವುಳ್ಳುಡೆ ನಿಮ್ಮವರಿಗೆ ದೂರ.
 ಎಲೆ ದೇವಾ, ಅನ್ಯಕ್ಕೆ ಆಸೆ ಮಾಡಿದೆನಾದಡೆ
 ನಿಮ್ಮಾಣೆ, ನಿಮ್ಮ ಪ್ರಮಥರಾಣೆ ಕೂಡಲಸಂಗಮದೇವಾ.

||೨೩೪||

೨೬೧

ದಾಸನಂತೆ ತವನಿಧಿಯ ಬೇಡುವನಲ್ಲ,
 ಚೋಳನಂತೆ ಹೊನ್ನಮಳೆಯ ಕರೆಸೆಂಬವನಲ್ಲ,
 ಅಂಜದಿರು ಅಂಜದಿರು ಅವರಂದದವ ನಾನಲ್ಲ.
 ಎನ್ನ ತಂದೆ, ಕೂಡಲಸಂಗಮದೇವಾ,
 ಸದ್ಭಕ್ತಿಯನೆ ಕರುಣಿಸೆನಗೆ.

||೨೩೫||

೨೬೨

ಲಿಂಗದಲ್ಲಿ ಸಮ್ಯಕ್ಕರು, ಲಿಂಗದಲ್ಲಿ ಸದರ್ಥರು.
 ಲಿಂಗದ ಸೊಮ್ಮು ಸಂಬಂಧವರಿತ ಸ್ವಾಮಿಭೃತ್ಯರೆಲ್ಲರು
 ನಿಮ್ಮ ಬೇಡೆನಂಜದಿರಿ.
 ಎನಗೆ ಮರ್ತ್ಯಲೋಕದ ಮಹಾಗಣಂಗಳುಂಟು.
 ಇದು ಕಾರಣ, ಕೂಡಲಸಂಗಮದೇವರ ಲೋಕವ
 ಹಂಚಿಕೊಳ್ಳಿ ನಿಮನಿಮಗೆ.

||೨೩೬||

ಮಾಹೇಶ್ವರನ ಐಕ್ಯಸ್ಥಲ

೨೬೩

ಅಂದಂದಿನ ಹೊದ್ದಿಗೆಯ ಬಿಂದುಮಾತ್ರದಲಾದ
 ಅಂದವ ಕೆಡಿಸಲರಿಯದ ಅಂಧಕರ ನೋಡಾ.
 ಸಮರಸವಿಲ್ಲದೆ ನೆರಹಿ ಮಾಡಿ, ಭಕ್ತರಾದೆವೆಂಬವರನೇನೆಂಬೆ ?

ಆಚಾರವಂಚಕರ ಎನಗೆ ತೋರದಿರು
ಕೂಡಲಸಂಗಮದೇವಾ, ನಿಮ್ಮ ಧರ್ಮ !

||೨೩೭||

೨೩೪

ಕಲಿಯು ಕೈಯು ಕೈದುವಿನಂತಿರಬೇಕಯ್ಯಾ,
ಎಲುದೋರೆ ಸರಸವಾಡಿದಡೆ ಸೈರಿಸಬೇಕಯ್ಯಾ,
ರಣದಲ್ಲಿ ತಲೆ ಹರಿದು ನೆಲಕ್ಕೆ ಬಿದ್ದು
ಬೊಬ್ಬಿಡಲದಕ್ಕೆ ಒಲಿವ ಕೂಡಲಸಂಗಮದೇವ.

||೨೩೮||

೨೩೫

ಆಸೆ ರೋಷ ಹರುಷಾದಿಗಳೆಂಬ ಕರಣೇಂದ್ರಿಯಂಗಳೆಂಬವ ಮುಟ್ಟಲೀಯದೆ,
ಆಚಾರವ ಶಿವಾಚಾರವ ಮಾಡುವೆ,
ಭಯಭಕ್ತಿಯಿಂದ ತೋರುವೆ.
ಮನದಲ್ಲಿ ವಂಚನೆಯಿಲ್ಲದೆ, ಭಾವಶುದ್ಧಪೂಜೆಯ ಮಾಡುವೆ.
ಎನ್ನ ಪ್ರಾಣಶಕ್ತಿಯಿಂದ ಕೂಡುವೆ
ಕೂಡಲಸಂಗಮದೇವಾ.

||೨೩೯||

೨೩೬

ಪೂರ್ವಬೀಜ ವಾಯುಪ್ರಾಣಿಯಲ್ಲ,
ಲಿಂಗಪ್ರಾಣಿಯಾ ಶರಣನು.
ಏಕೋಗ್ರಾಹಿ ಭಾವಭೇದವಿಲ್ಲವಾಗಿ
ಮನಃಪ್ರವೇಶಿಯಾ ಶರಣನು.
ನಿಮ್ಮುವ ಪೂಜಿಸಿ ತನುಧರ್ಮವ ಮರೆದು
ನಿಮ್ಮ ಪ್ರತಿಬಿಂಬದಂತಿಪ್ಪ
ಕೂಡಲಸಂಗಮದೇವಾ, ನಿಮ್ಮ ಶರಣನು.

||೨೪೦||



ಪ್ರಸಾದಿಸ್ಥಲ

ಪ್ರಸಾದಿಯ ಜ್ಞಾನಿಸ್ಥಲ

೨೬೨

ಹಸಿವಾಯಿತ್ತೆಂದು ಅರ್ಪಿತವ ಮಾಡುವರಯ್ಯಾ,
 ತೃಷೆಯಾಯಿತ್ತೆಂದು ಮಜ್ಜನಕ್ಕೆರೆವರಯ್ಯಾ,
 ಹಸಿವು ತೃಷೆ ವಿಷಯಕ್ಕೆ ಬಳಲುವರಯ್ಯಾ,
 ಹಸಿವಾಯಿತ್ತೆಂದು ಅರ್ಪಿತವ ಮಾಡಲಿಲ್ಲ,
 ತೃಷೆಯಾಯಿತ್ತೆಂದು ಮಜ್ಜನಕ್ಕೆರೆಯಲಿಲ್ಲ,
 ಇದು ಕಾರಣ ಕೂಡಲಸಂಗಮದೇವ ಪೂಜಿಸಿ,
 ಪ್ರಸಾದವ ಹಡೆವರೊಬ್ಬರೂ ಇಲ್ಲ.

||೧||

೨೬೩

ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಪ್ಪದೆ ?
 ಗುರುಕಾರುಣ್ಯವ ಹಡೆದ ಭಕ್ತನು ಹಿಂದಣ ಪೂರ್ವಾಶ್ರಯವ ಬೆರಸಿದಡೆ,
 ಗುರುದ್ರೋಹ ಲಿಂಗದ್ರೋಹ ಜಂಗಮದ್ರೋಹ
 ಆಚಾರದ್ರೋಹ ಪ್ರಸಾದದ್ರೋಹ.
 ಇಂತೀ ಪಂಚಮಹಾಪಾತಕಗಳು
 ಭಕ್ತಂಗಲ್ಲದೆ ಭವಿಗಲ್ಲಿಯದೊ ?
 ಗುರುವಿದು, ಲಿಂಗವಿದು, ಜಂಗಮವಿದು
 ಆಚಾರವಿದು, ಪ್ರಸಾದವಿದೆಂದರಿಯದಿದ್ದಡೆ
 ಕುಂಭಿಪಾತಕ ನಾಯಕನರಕ
 ಕೂಡಲಸಂಗಮದೇವ.

||೨||

೨೬೪

ಸೂಳೆಗೆ ಮಚ್ಚಿ ಸೂಳೆಯ ಬಂಟರೆಂಜಲ ತಿಂಬುದೀ ಲೋಕ.
 ಅಡಗ ಮಚ್ಚಿ ಸೋಣಗನೆಂಜಲ ತಿಂಬುದೀ ಲೋಕ.
 ಲಿಂಗವ ಮಚ್ಚಿ ಜಂಗಮಪ್ರಸಾದವ ಕೊಂಬವರ ನೋಡಿ ನಗುವವರ
 ಕುಂಭಿಪಾತಕ ನಾಯಕನರಕದಲ್ಲಿ ಕ್ಕುವ
 ಕೂಡಲಸಂಗಮದೇವ.

||೩||

೨೨೦

ಹೊಲೆಯುಂಟೆ ಲಿಂಗವಿದ್ದೆಡೆಯಲ್ಲಿ ?
 ಕುಲವುಂಟೆ ಜಂಗಮವಿದ್ದೆಡೆಯಲ್ಲಿ ?
 ಎಂಜಲುಂಟೆ ಪ್ರಸಾದವಿದ್ದೆಡೆಯಲ್ಲಿ ?
 ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ.
 ನಿಷ್ಕಳಂಕ ನಿಜೈಕ್ಯ ತ್ರಿವಿಧನಿರ್ಣಯ,
 ಕೂಡಲಸಂಗಮದೇವಾ, ನಿಮ್ಮ ಶರಣರಿಗಲ್ಲದಿಲ್ಲ.

||೪||

೨೨೧

ಬಾರದು ಬಾರದು, ಭಕ್ತಂಗೆ ಪರಧನ ಪರಸತಿ,
 ಬಾರದು ಬಾರದು, ವಿಷಯಿಗೆ ಪಶುಪತಿಬ್ರತವು,
 ಬಾಳದು ಬಾರದು, ಭವಭಾರಿಗೆ
 ಕೂಡಲಸಂಗಮದೇವನ ಒಕ್ಕುದ ಕೊಳಬಾರದು.

||೫||

೨೨೨

ಹುತ್ತದ ಮೇಲಣ ರಜ್ಜು ಮುಟ್ಟಿದಡೆ ಸಾವರು ಶಂಕಿತರಾದವರು,
 ದರ್ಪದಷ್ಟವಾದಡೆಯೂ ಸಾಯರು ನಿಶ್ಯಂಕಿತರಾದವರು.
 ಕೂಡಲಸಂಗಮದೇವಯ್ಯಾ,
 ಶಂಕಿತಂಗೆ ಪ್ರಸಾದ ಸಿಂಗಿ, ಕಾಳಕೂಟವಿಷವು.

||೬||

೨೨೩

ನಂಬಿದಡೆ ಪ್ರಸಾದ; ನಂಬದಿದ್ದಡೆ ವಿಷವು.
 ತುಡುಕಬಾರದು ನೋಡಾ, ಲಿಂಗನ ಪ್ರಸಾದ,
 ಕೂಡಲಸಂಗನ ಪ್ರಸಾದ ಸಿಂಗಿ, ಕಾಳಕೂಟ ವಿಷವು.

||೭||

೨೨೪

ಪಂಡಿತನಾಗಲಿ, ಮೂರ್ಖನಾಗಲಿ ಸಂಚಿತಕರ್ಮ ಉಂಡಲ್ಲದೆ ಮಾಣದು,
 ಪ್ರಾರಬ್ಧಕರ್ಮ ಭೋಗಿಸಿದಲ್ಲದೆ ಹೋಗದೆಂದು
 ಶ್ರುತಿ ಸಾರುತ್ತದಾವೆ ನೋಡಾ.
 ತಾನಾವಾವ ಲೋಕದೊಳಗಿದ್ದಡೆಯೂ ಬಿಡದು,
 ಕರ್ಮಫಲಗೂಡಿ ಕೂಡಲಸಂಗಮದೇವಂಗೆ
 ಆತ್ಮನೈವೇದ್ಯವ ಮಾಡಿದವನೆ ಧನ್ಯ.

||೮||

೭೭೫

ಒಲ್ಲೆನೆಂಬುದು ವೈರಾಗ್ಯ, ಒಲಿವೆನೆಂಬುದು ಕಾಯಗುಣ.
 ಆವ ಪದಾರ್ಥವಾದಡೇನು ? ತನ್ನದ್ದೆಡೆಗೆ ಬಂದುದ
 ಲಿಂಗಾರ್ಪಿತವ ಮಾಡಿ ಭೋಗಿಸುವುದೆ ಆಚಾರ.
 ಕೂಡಲಸಂಗಮದೇವರನೊಲಿಸ ಬಂದ
 ಪ್ರಸಾದಕಾಯವ ಕೆಡಿಸಲಾಗದು.

||೯||

೭೭೬

ಒಪ್ಪವ ನುಡಿವಿರಯ್ಯಾ ತುಪ್ಪವ ತೊಡೆದಂತೆ,
 ಶರಣ ತನ್ನ ಮೆರೆವನೆ ಬಿನ್ನಾಣೆಯಂತೆ ?
 ಕೂಡಲಸಂಗನ ಪ್ರಸಾದದಿಂದ ಬದುಕುವನಲ್ಲದೆ
 ತನ್ನ ಮೆರೆವನೆ ?

||೧೦||

೭೭೭

ಅರ್ಪಿತ ಅರ್ಪಿತವೆಂದೆನುತ್ತಿಹಿರಿ :
 ಗುರುವಿಗೆ ಕೊಡುವುದು ಅರ್ಪಿತವೆ ? ಸವಿಸವಿದು ಕೊಡಬೇಕಲ್ಲದೆ.
 ಅರ್ಪಿತ ಅರ್ಪಿತವೆಂದೆನುತ್ತಿಹಿರಿ :
 ಲಿಂಗಕ್ಕೆ ಕೊಡುವುದು ಅರ್ಪಿತವೆ ? ಸವಿಸವಿದು ಕೊಡಬೇಕಲ್ಲದೆ.
 ಅರ್ಪಿತ ಅರ್ಪಿತವೆನುತ್ತಿಹರೆಲ್ಲರು
 ಅರ್ಪಿತಮುಖವನರಿಯರು ನೋಡಾ.
 ಜಂಗಮಕ್ಕೆ ನೀಡಿ ಜಂಗಮಪ್ರಸಾದವ ಕೊಂಡಡೆ
 ನಿನಗರ್ಪಿತ ಕಾಣಾ, ಕೂಡಲಸಂಗಮದೇವಾ.

||೧೧||

ಪ್ರಸಾದಿಯ ಪ್ರಸಾದಿಸ್ಥಲ

೭೭೮

ಗುರುಲಿಂಗಜಂಗಮದಿಂದ ಪಾದೋದಕ ಪ್ರಸಾದವಾಯಿತ್ತು.
 ಆ ಭಾವವೇ ಮಹಾನುಭಾವವಾಗಿ,
 ಎನಗೆ ಮತ್ತೆ ಬೇರೆ ಪ್ರಸಾದವೆಂಬುದಿಲ್ಲ,
 ಕೂಡಲಸಂಗಮದೇವಾ.

||೧೨||

೨೨೯

ದಾಸೋಹವೆಂಬ ಸೋಹೆಗೊಂಡು ಹೋಗಿ.

ಗುರುವ ಕಂಡೆ, ಲಿಂಗವ ಕಂಡೆ, ಜಂಗಮವ ಕಂಡೆ, ಪ್ರಸಾದವ ಕಂಡೆ.

ಇಂತೀ ಚತುರ್ವಿಧಸಂಪನ್ನನಾದೆ ಕಾಣಾ.

ಕೂಡಲಸಂಗಮದೇವಾ.

||೧೩||

ಪ್ರಸಾದಿಯ ಭಕ್ತಸ್ಥಲ

೨೮೦

ಸಜ್ಜನ ಶರಣರ ಕಂಡು ಎನ್ನ ಮನ ಉಬ್ಬಿತ್ತು ನೋಡಿರಯ್ಯಾ.

ಶ್ರೀಗುರುಪಾದವ ಹಿಡಿದು ಪಾವನನಾದೆನಯ್ಯಾ.

ಪಾದೋದಕ ಪ್ರಸಾದದಿಂದ ಭವಗೆಟ್ಟೆನು.

ಕೂಡಲಸಂಗಮದೇವಾ.

||೧೪||

೨೮೧

ಕಿವಿಯ ಸೂತಕ ಹೋಯಿತ್ತು, ಸದ್ಗುರುವಿನ ವಚನದಿಂದ,

ಕಂಗಳ ಸೂತಕ ಹೋಯಿತ್ತು, ಸದ್ಭಕ್ತರ ಕಂಡೆನಾಗಿ.

ಕಾಯದ ಸೂತಕ ಹೋಯಿತ್ತು, ನಿಮ್ಮ ಚರಣವ ಮುಟ್ಟಿದೆನಾಗಿ.

ಬಾಯ ಸೂತಕ ಹೋಯಿತ್ತು, ನಿಮ್ಮ ಒಕ್ಕುದ ಕೊಂಡೆನಾಗಿ.

ನಾನಾ ಸೂತಕ ಹೋಯಿತ್ತು, ನಿಮ್ಮ ಶರಣರ ಅನುಭಾವಿಯಾಗಿ.

ಕೂಡಲಸಂಗಮದೇವಾ ಕೇಳಯ್ಯಾ

ಎನ್ನ ಮನದ ಸೂತಕ ಹೋಯಿತ್ತು, ನೀವಲ್ಲ ದಿಲ್ಲೆಂದರಿದೆನಾಗಿ.

||೧೫||

೨೮೨

ಲಿಂಗಪ್ರಸಾದಿಗಳಲ್ಲದವರ ಸಂಗ

ಭಂಗವೆಂದುದು ಗುರುವಚನ.

ಲಿಂಗಪ್ರಸಾದಿಗಳಲ್ಲದವರ ಸಂಗ

ಪಂಚಮಹಾಪಾತಕವೆಂದುದು ಲಿಂಗವಚನ.

ಆಸನೇ ಶಯನೇ ಯಾನೇ ಸಂಪರ್ಕೇ ಸಹಭೋಜನೇ |

ಸಂಚರಂತಿ ಮಹಾಘೋರೇ ನರಕೇ ಕಾಲಮುಕ್ತಯಂ ||

ಇಂತೆಂದುದಾಗಿ ಕೂಡಲಸಂಗಮದೇವಾ,
ನಿಮ್ಮ ಶರಣರಿಗೆ ಶರಣೆಂದು ಶುದ್ಧನಯ್ಯಾ.

||೧೭||

೭೮೩

ಸಯದಾನವ ತಂದು ನೀಡುವೆನಲ್ಲದೆ
ಸಂಬಂಧಿ ನಾನಲ್ಲಯ್ಯಾ.
ಕರ್ತನೆಗೆ ಭೃತ್ಯಾಚಾರವ ಮಾಡಿ
ಒಕ್ಕುದ ಕೊಂಡಿಪ್ಪೆನಯ್ಯಾ.
ಭೋಗಾದಿಭೋಗವ ಸಮವಾಗಿ ಭೋಗಿಸಲು
ಅಘೋರನರಕದಲ್ಲಿಕ್ಕುವ ಕೂಡಲಸಂಗಮದೇವ.

||೧೮||

೭೮೪

ಶುದ್ಧವ ಗುರುವಿಗೆ ಕೊಟ್ಟು, ಶುದ್ಧವಾಯಿತ್ತೆಂಬೆನಯ್ಯಾ,
ಸಿದ್ಧವ ಲಿಂಗಕ್ಕೆ ಕೊಟ್ಟು, ಸಿದ್ಧವಾಯಿತ್ತೆಂಬೆನಯ್ಯಾ,
ಪ್ರಸಿದ್ಧವ ಜಂಗಮಕ್ಕೆ ಕೊಟ್ಟು, ಪ್ರಸಿದ್ಧವಾಯಿತ್ತೆಂಬೆನಯ್ಯಾ.
ಗುರುಲಿಂಗಜಂಗಮವ ಏಕತ್ರಯವಾಗಿ ಕಾಣಲರಿಯದಿದ್ದಡೆ
ಶುದ್ಧ ಸಿದ್ಧ ಪ್ರಸಿದ್ಧ ಒಡನೆ ನಗುತ್ತೈದಾವೆ.
ತನುಮನಧನವ ನಿವೇದಿಸಲರಿಯೆನಾಗಿ
ಕೂಡಲಸಂಗಮದೇವ, ಒಲಿ ಎಂದಡೆಂತೊಲಿವ ?

||೧೯||

ಪ್ರಸಾದಿಯ ಮಾಹೇಶ್ವರಸ್ಥಲ

೭೮೫

ಒಡಲ ಕಳವಳಕ್ಕೆ, ಬಾಯ ಸವಿಗೆ,
ಬಯಸಿ ಉಂಡೆನಾದಡೆ ನಿಮ್ಮ ತೊತ್ತಿನ ಮಗನಲ್ಲ.
ಬೇಡೆ, ಬೇಡೆ, ನಿಮ್ಮ ನಂಬಿದ ಸದ್ಭಕ್ತರ.
ಅವರೊಕ್ಕುದನುಂಬೆನೆಂದಂತೆ ನಡೆವೆ.
ಎನ್ನೊಡೆಯ ಕೂಡಲಸಂಗಮದೇವನೊಲ್ಲದವರ ಹಿಡಿದೆನಾದಡೆ
ನಿಮ್ಮ ಪಾದದಾಣೆ.

||೨೦||

೨೮೬

ಲಿಂಗಮುಖದಿಂದ ಬಂದ ಪ್ರಸಾದವಲ್ಲದೆ ಕೊಂಡೆನಾದಡೆ
 ನಿಮ್ಮಾಣೆ, ನಿಮ್ಮ ಪ್ರಮಥರಾಣೆ.
 ಲಿಂಗಾರ್ಪಿತವಲ್ಲದೆ ಉದಕವ ಮುಕ್ಕುಳಿಸಿದಡೆ
 ಸಲ್ಲೆನು ನಿಮ್ಮ ಗಣಾಚಾರಕ್ಕಯ್ಯಾ.
 ಲಿಂಗಾರ್ಪಿತವಲ್ಲದೆ ಹಲ್ಲುಕಡ್ಡಿಯ ಕೊಂಡಡೆ
 ಬಲ್ಲೆ, ಮುಂದೆ ಭವ ಘೋರನರಕವೆಂಬುದ.
 ನಿಮಗೆತ್ತಿದ ಕರದಲ್ಲಿ ಮತ್ತೊಂದಕ್ಕೆ ಕೈಯಾನೆನು.
 ಅಳವರಿಯದೆ ನುಡಿದೆನು.
 ಕಡೆ ಮುಟ್ಟಿ ಸಲಿಸದಿದ್ದಡೆ ತಲೆದಂಡ, ತಲೆದಂಡ,
 ಕೂಡಲಸಂಗಮದೇವಾ.

||೨೦||

ಪ್ರಸಾದಿಯ ಪ್ರಾಣಲಿಂಗಿಸ್ಥಲ

೨೮೭

ಮೌನದಲುಂಬುದು ಆಚಾರವಲ್ಲ.
 ಲಿಂಗಾರ್ಪಿತವ ಮಾಡಿದ ಬಳಿಕ
 ತುತ್ತಿಗೊಮ್ಮೆ ಶಿವಶರಣೆನುತ್ತಿರಬೇಕು.
 ಕರಣವೃತ್ತಿಗಳಡಗುವವು,
 ಕೂಡಲಸಂಗನ ನೆನೆವುತ್ತ ಉಂಡಡೆ.

||೨೧||

೨೮೮

ಕಾಯದ ಕರಣದ ಕೈಯಲು ಪದಾರ್ಥವ ಹಿಡಿವಲ್ಲಿ
 ನಿಮಗೆ ಕೊಡುವ ಭರದ ಭೀತಿಯಿಂದ ಆನರಿಯದಿಪ್ಪೆನಾಗಿ.
 ಎನ್ನ ನೀನರಿದು ಸಲಹುತ್ತಿಯಯ್ಯಾ,
 ಕೂಡಲಸಂಗಮದೇವಾ.

||೨೨||

೨೮೯

ಅಳಿಕಾರನೆನಗೊಬ್ಬ ಮಗ ಹುಟ್ಟಿದನೆಂದು
 ಅಳಿಕೆಯ ಕೆಡಲಿಸದೆ ನಡೆಸುವ ನಮ್ಮಯ್ಯಾ.

ಪಂಚಭೂತಕಾಯವ ಭವಿಯೆಂದೆನಿಸಲೀಯದೆ
 ಪ್ರಸಾದಕಾಯವ ಮಾಡಿ ಸಲಹುವ ನಮ್ಮಯ್ಯ.
 ಆಳಿ ಸವೆವಲ್ಲಿ ಅವಧಾನಿಯಾಗಿದ್ದಡೆ
 ಆಳ್ವನು ನಮ್ಮ ಕೂಡಲಸಂಗಮದೇವ.

||೨೩||

೨೯೦

ಶಿವಾಚಾರವೆಂಬುದೊಂದು ಬಾಳಬಾಯ ಧಾರೆ;
 ಲಿಂಗ ಮೆಚ್ಚಬೇಕು, ಜಂಗಮ ಮೆಚ್ಚಬೇಕು,
 ಪ್ರಸಾದ ಮೆಚ್ಚಿ ತನ್ನಲ್ಲಿ ಸ್ವಾಯತವಾಗಿರಬೇಕು.
 ಬಿಚ್ಚಿ ಬೇರಾದಡೆ ಮೆಚ್ಚಿ ನಮ್ಮ ಕೂಡಲಸಂಗಮದೇವ.

||೨೪||

ಪ್ರಸಾದಿಯ ಶರಣಸ್ಥಲ

೨೯೧

ತ್ರಿವಿಧಪ್ರಸಾದವೆಂದೆಂಬರು, ಅದೆಂತಹುದೋ ?
 ಶುದ್ಧಪ್ರಸಾದ ಗುರುವಿನದು, ಸಿದ್ಧಪ್ರಸಾದ ಲಿಂಗದದು,
 ಪ್ರಸಿದ್ಧಪ್ರಸಾದ ಜಂಗಮದದು.
 ಇಂತೀ ತ್ರಿವಿಧ ಒಂದಾದವರ ತೋರಾ
 ಕೂಡಲಸಂಗಮದೇವಾ.

||೨೫||

೨೯೨

ಆವಾವ ಭಾವದಲ್ಲಿ ಶಿವನ ನಂಬಿದ ಶರಣರು ಎಂತಿದ್ದಡೇನಯ್ಯಾ ?
 ಆವಾವ ಭಾವದಲ್ಲಿ ಶಿವನ ನಂಬಿದ ಮಹಿಮರು ಎಂತಿದ್ದಡೇನಯ್ಯಾ ?
 ಸುಚರಿತ್ರರು ಎಂತಿದ್ದಡೇನಯ್ಯಾ ?
 ಅವಲೋಹವ ಕಳೆವ ಪರುಷ ಎಂತಿದ್ದಡೇನಯ್ಯಾ ?
 ಕೂಡಲಸಂಗನ ಶರಣರು
 ರಸದ ವಾರುಧಿಗಳು ಎಂತಿದ್ದಡೇನಯ್ಯಾ ?

||೨೬||

೨೯೩

ಉರೆ ತಾಗಿದ ಮೃಗವು ಒಂದಡಿಯನಿಡುವುದೆ ?
 ತನುವ ತಾಗಿದ ಸುಖವು ಅಗಲುವುದೆ ?

ಕೂಡಲಸಂಗನ ಶರಣರ ಅನುಭಾವವರಿದವರ
ಮರಳಿ ಮರ್ತ್ಯರೆಂದೆನಬಹುದೆ ?

||೨೭||

೨೯೪

ನಿಮ್ಮ ಶ್ರೀಪಾದವ ಮುಟ್ಟಿ ಕರ್ಮ ಹರಿಯಿತ್ತು.
ನಿಮ್ಮ ಪ್ರಸಾದದಿಂದ ಭವಗೆಟ್ಟಿ ನೋಡಯ್ಯಾ !
ಮನಪರುಷ, ದೃಷ್ಟಿಪರುಷ, ಭಾವಪರುಷ; ಲಿಂಗಗಣಂಗಳು.
ಕೂಡಲಸಂಗಮದೇವಾ,
ನಿಮ್ಮ ಶರಣರ ಅನುಭಾವದಿಂದ ಸುಖಿಯಾದೆನು.

||೨೮||

ಪ್ರಸಾದಿಯ ಐಕ್ಯಸ್ಥಲ

೨೯೫

ನಡೆ ಚೆನ್ನ, ನುಡಿ ಚೆನ್ನ, ಎಲ್ಲಿ ನೋಡಿದಡಲ್ಲಿ ಚೆನ್ನ,
ಪ್ರಮಥರೊಳಗೆ ಚೆನ್ನ, ಪುರಾತರೊಳಗೆ ಚೆನ್ನ.
ಸವಿದು ನೋಡಿ ಅಂಬಲಿ
ರುಚಿಯಾಯಿತ್ತೆಂದು
ಕೂಡಲಸಂಗಮದೇವಂಗೆ ಬೇಕೆಂದು
ಕೈದೆಗೆದ ನಮ್ಮ ಚೆನ್ನ.

||೨೯||

೨೯೬

ಲಿಂಗವಿಕಾರಿಗೆ ಅಂಗವಿಕಾರವೆಂಬುದಿಲ್ಲ,
ಜಂಗಮವಿಕಾರಿಗೆ ಧನವಿಕಾರವೆಂಬುದಿಲ್ಲ,
ಪ್ರಸಾದವಿಕಾರಿಗೆ ಮನೋವಿಕಾರವೆಂಬುದಿಲ್ಲ.
ಇಂತೀ ತ್ರಿವಿಧ ಗುಣವನರಿದಾತನು
ಅಚ್ಚ ಲಿಂಗೈಕ್ಯನು ಕೂಡಲಸಂಗಮದೇವಾ.

||೩೦||

ಪ್ರಾಣಲಿಂಗಿಸ್ಥಲ

ಪ್ರಾಣಲಿಂಗಿಯ ಜ್ಞಾನಿಸ್ಥಲ

೨೯೭

ಪ್ರಾಣಲಿಂಗ ಪ್ರತಿಗ್ರಾಹಕನಾದ ಬಳಿಕ,
ಲಿಂಗವಿರಹಿತನಾಗಿ ನಡೆವ ಪರಿಯೆಂತೋ ?
ಲಿಂಗವಿರಹಿತನಾಗಿ ನುಡಿವ ಪರಿಯೆಂತೋ ?
ಪಂಚೇಂದ್ರಿಯ ಸುಖವನು ಲಿಂಗವಿರಹಿತನಾಗಿ ಭುಂಜಿಸಲಾಗದು,
ಲಿಂಗವಿರಹಿತವಾಗಿ ಉಗುಳ ನುಂಗಲಾಗದು,
ಇಂತೆಂದುದು ಕೂಡಲಸಂಗನ ವಚನ.

||೧||

೨೯೮

ಹತ್ತುಸಾವಿರ ಗೀತವ ಹಾಡಿ ಅರ್ಥವಿಟ್ಟಲ್ಲಿ ಫಲವೇನು
ಮುಟ್ಟುವ ತೆರನನರಿಯದನ್ನಕ್ಕ ?
ಕಟ್ಟಿದಡೇನು ಬಿಟ್ಟಡೇನು
ಮನವು ಲಿಂಗದಲ್ಲಿ ಮುಟ್ಟದನ್ನಕ್ಕ ?
ಮಾತಿನಲೆ ಒಲಿಸಿ ಮಹತ್ತಪ್ಪ ಲಿಂಗವ ಕಂಡೆಹನೆಂಬ
ಪಾತಕರ ಮೆಚ್ಚ ನಮ್ಮ ಕೂಡಲಸಂಗಮದೇವ.

||೨||

೨೯೯

ಶ್ವಾನಜ್ಞಾನ, ಗಜಜ್ಞಾನ, ಕುಕ್ಕುಟಜ್ಞಾನವೆಂಬ
ಜ್ಞಾನತ್ರಯಂಗಳೇನಾದುವು ?
ಕೂಡಲಸಂಗಮದೇವಾ
ನಿಮ್ಮನರಿಯದ ಜ್ಞಾನವೆಲ್ಲಾ ಅಜ್ಞಾನ.

||೩||

೩೦೦

ಗುರು ತೋರಿದ ಲಿಂಗವು ಮನಸ್ಥಲವಾಗಿರಲು
ಪವನಭೇದದಿಂದ ಅರಿದೆಹನೆಂದಡೆ, ಅದೆ ದ್ರೋಹ.
ಇಡಾ ಪಿಂಗಳಾ ಸುಷುಮ್ನಾನಾಳವಿಡಿದು ಅರಿದೆಹನೆಂದಡೆ
ಕೂಡಲಸಂಗಮದೇವ ಮೂಗಕೊಯ್ಯದೆ ಮಾಬನೆ ?

||೪||

೮೦೧

ಕಬ್ಬುನ ಪರುಷವೇಧಿಯಾದಡೇನು,
 ಕಬ್ಬುನ ಹೊನ್ನಾಗದಡಾ ಪರುಷವದೇಕೊ ?
 ಮನೆಯೊಳಗೆ ಕತ್ತಲೆ ಹರಿಯದೊಡಾ ಜ್ಯೋತಿಯದೇಕೊ ?
 ಕೂಡಲಸಂಗಮದೇವರ ಮನಮುಟ್ಟಿ ಪೂಜಿಸಿ
 ಕರ್ಮ ಹರಿಯದೊಡಾ ಪೂಜೆಯದೇಕೊ ?

||೫||

೮೦೨

ಅಹಂಕಾರ ಮನವನಿಂಬುಗೊಂಡಲ್ಲಿ ಲಿಂಗ ತಾನೆಲ್ಲಿಪ್ಪುದೊ ?
 ಅಹಂಕಾರಕ್ಕೆ ಎಡೆಗೊಡದೆ ಲಿಂಗತನುವಾಗಿರಬೇಕು.
 ಅಹಂಕಾರರಹಿತವಾದಲ್ಲಿ ಸನ್ನಹಿತ ಕಾಣಾ
 ಕೂಡಲಸಂಗಮದೇವ.

||೬||

೮೦೩

ನುಡಿದಡೆ ಮುತ್ತಿನ ಹಾರದಂತಿರಬೇಕು.
 ನುಡಿದಡೆ ಮಾಣಿಕ್ಕದ ದೀಪ್ತಿಯಂತಿರಬೇಕು.
 ನುಡಿದಡೆ ಸ್ಫಟಿಕದ ಸಲಾಕೆಯಂತಿರಬೇಕು.
 ನುಡಿದಡೆ ಲಿಂಗ ಮೆಚ್ಚಿ ಅಹುದಹುದನಬೇಕು.
 ನುಡಿಯೊಳಗಾಗಿ ನಡೆಯದಿದ್ದಡೆ,
 ಕೂಡಲಸಂಗಮದೇವನೆಂತೊಲಿವನಯ್ಯಾ ?

||೭||

೮೦೪

ಮನದ ಕೊನೆಯ ಮೊನೆಯ ಮೇಲೆ
 ಮನೆಯ ಮಾಡಿಕೊಂಡಿಪ್ಪನೊಬ್ಬ ದಾಸೋಹಿ.
 ಆದಿವಿಡಿದು ಬಂದಾತನೆ ಭಕ್ತ.
 ಆದಿವಿಡಿದು ಬಂದಾತನೆ ಜಂಗಮ.
 ಆದಿ ಗುರು, ಅನಾದಿ ಶಿಷ್ಯ.
 ಈ ಉಭಯ ಕುಳಸ್ಥಳವ ಬಲ್ಲಡೆ ಆತ ಲಿಂಗಸಂಬಂಧಿ
 ಕೂಡಲಸಂಗಮದೇವಾ.

||೮||

೮೦೫

ಅರಿದರಿದರಿದು !

ಸಮಗಾಣಿಸಬಾರದು, ತ್ರಾಸಿನ ಕಟ್ಟಳೆಯಂತಿನಿತು ವೆಗ್ಗಳವಾದಡೆ

ಈಶ್ವರನು ಒಡೆಯಿಕ್ಕದೆ ಮಾಣುವನೆ ?

ಪಾತ್ರ ಅಪಾತ್ರವೆಂದು ಕಂಡಡೆ ಶಿವನೆಂತು ಮೆಚ್ಚುವನು ?

ಜೀವ ಜೀವಾತ್ಮವ ಸರಿಯೆಂದು ಕಂಡಡೆ

ಸಮವೇದಿಸದಿಪ್ಪನೆ ಶಿವನು ?

ತನ್ನ ಮನದಲ್ಲಿ 'ಯತ್ರ ಜೀವಃ ತತ್ರ ಶಿವ'ನೆಂದು

ಸರ್ವಜೀವದಯಾಪಾರಿಯಾದಡೆ, ಕೂಡಲಸಂಗಮದೇವನು

ಕೈಲಾಸದಿಂದ ಬಂದು ಎತ್ತಿಕೊಳ್ಳದಿಪ್ಪನೆ ?

||೯||

೮೦೬

ಸ್ಥಾವರ ಜಂಗಮವೆಂಬ ಉಭಯ ಪಕ್ಷ ಒಂದೆ;

ಆವ ಮುಖದಲಿ ಬಂದಡೂ ತೃಪ್ತಿಯೊಂದೆ,

ಕೂಡಲಸಂಗಮದೇವರ ಆಪ್ಯಾಯನವೊಂದೆ.

||೧೦||

೮೦೭

ಮುತ್ತು ಉದಕದಲಾಗದು, ಉದಕ ಮುತ್ತಿನಲಾಗದು,

ತತ್ಕ್ಷಣಘಟಿಸಿದ ಸುಮುಹೂರ್ತದಲ್ಲದೆ,

ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕ್ಕಲ್ಲದೆ.

ಕರ್ತೃ ಕೂಡಲಸಂಗಮದೇವರ ಒಲವಿನ ದಯದ

ಚಿತ್ತವಿಡಿದಂಗಲ್ಲದೆ, ಶಿವತತ್ಕ್ಷಣ ಸಾಹಿತ್ಯವಾಗದು.

||೧೧||

೮೦೮

ಕಾಯದ ಗಡಣ ಕೆಲಬರಿಗುಂಟು,

ಜೀವದ ಗಡಣ ಕೆಲಬರಿಗುಂಟು,

ಭಾವದ ಗಡಣ ಕೆಲಬರಿಗುಂಟು,

ವಚನದ ಗಡಣ ಕೆಲಬರಿಗುಂಟು.

ಪ್ರಾಣಲಿಂಗದ ಗಡಣ ಆರಿಗೂ ಇಲ್ಲ,

ಕೂಡಲಸಂಗನ ಶರಣರೊಳಗೆ

ತಂಗಟೂರ ಮಾರಯ್ಯಂಗಲ್ಲದೆ.

||೧೨||

೮೦೯

ಚಂದ್ರಕಾಂತದ ಶಿಲೆಯಲ್ಲಿ ಜಲವಿಲ್ಲದನ್ನಕ್ಕ
 ಶೈತ್ಯವ ತೋರುವ ಪರಿಯೆಂತೋ ?
 ಸೂರ್ಯಕಾಂತದ ಶಿಲೆಯಲ್ಲಿ ಅಗ್ನಿಯಿಲ್ಲದನ್ನಕ್ಕ
 ಉಷ್ಣವ ತೋರುವ ಪರಿಯೆಂತೋ ?
 ಶರಣಿಗೆ ಭಕ್ತಿಕಾಯವಿಲ್ಲದನ್ನಕ್ಕ
 ಕೂಡಲಸಂಗಯ್ಯನನರಿವ ಪರಿಯೆಂತೋ ?

||೧೦೩||

೮೧೦

ಮುನ್ನೂರ ಅರುವತ್ತು ನಕ್ಷತ್ರಕ್ಕೆ ಬಾಯಿಬಿಟ್ಟುಕೊಂಡಿಪ್ಪುದೆ ಸಿಂಪು ?
 ಅದು ಸ್ವಾತಿಗಲ್ಲದೆ ಬಾಯ್ಬೆರೆಯದು ಕೇಳು, ಕೇಳು ತಂದೆ.
 ಎಲ್ಲವಕ್ಕೆ ಬಾಯ ಬಿಟ್ಟುಡೆ ತಾನೆಲ್ಲಿಯ ಮುತ್ತಪ್ಪುದು ?
 ಪರಮಂಗಲ್ಲದೆ ಹರುಷತಿಕೆಯಿಲ್ಲೆಂದು
 ಕರಣಾದಿ ಗುಣಗಳ ಮರೆದರು,
 ಇದು ಕಾರಣ, ಕೂಡಲಸಂಗನ ಶರಣರು ಸಪ್ತವ್ಯಸನಿಗಳಲ್ಲಾಗಿ.

||೧೦೪||

ಪ್ರಾಣಲಿಂಗಿಯ ಪ್ರಾಣಲಿಂಗಿಸ್ಥಲ

೮೧೧

ಮೈಗೆ ಕಾಹ ಹೇಳುವರಲ್ಲದೆ, ಮನಕ್ಕೆ ಕಾಹ ಹೇಳುವರೆ ?
 ಅಣಕದ ಮಿಂಡನ ಹೊಸ ಪರಿಯ ನೋಡಾ !
 ಕೂಡಲಸಂಗಮದೇವನೆನ್ನ ಮನವ ನಂಬದೆ
 ತನ್ನಲ್ಲಿದ್ದ ಲೇಸ ಕಾಹ ಹೇಳಿದನು.

||೧೦೫||

೮೧೨

ಮನವಂಚನೆಯೆ ಅನ್ಯಲಿಂಗಾರ್ಚನೆ.
 ಅದು ನಿಜವಲ್ಲ ನಿಜವಲ್ಲ,
 ಕೂಡಲಸಂಗಮದೇವನು ಮನದಂತರ್ಯಾಮಿ ತಾನಾಗಿ.

||೧೦೬||

೮೧೩

ಸರ್ಪನ ಸಂಯೋಗ, ಜ್ಯೋತಿ ಪತಂಗನ ಬೆಸನದಂತೆ:
ಮನದ ಮದವರಿಯದೆ ನಿಮ್ಮ ಕೃಪೆಯಿಂದೆ ನಿಮ್ಮ ನೆನೆವೆ.
ಎನ್ನ ಭಾವದ ಕೊನೆಯ ಮೊನೆಯ ಮೇಲೆ
ಮನೆಯ ಮಾಡಿಕೊಂಡಿಪ್ಪೆಯಯ್ಯಾ,
ಕೂಡಲಸಂಗಮದೇವಾ, ನೀನೆನ್ನ ಪ್ರಾಣನಾಥನಾಗಿ.

||೧೦೭||

೮೧೪

ಪೃಥ್ವಿ, ಅಪ್ಪು, ತೇಜ, ವಾಯು, ಆಕಾಶ ನಿರಂಜನದೇವಾ,
ನಿಮ್ಮ ಮಹಿಮೆಯ ಪ್ರಣವಸ್ವರೂಪಂಗಲ್ಲದೆ
ಕಾಣಲಾರಿಗೆಯೂ ಬಾರದಯ್ಯಾ.
ಜ್ಞಾನಜ್ಯೋತಿಧ್ಯಾನದಿಂದ ನಾಳಶುದ್ಧದ್ವಾರವಾಗಿ
ಆರಾಧಿಸಿ ಕಂಡೆ. ನಮ್ಮ ಕೂಡಲಸಂಗಮದೇವನ.

||೧೦೮||

೮೧೫

ಪಶ್ಚಿಮಪದ್ಮಾಸನದಲ್ಲಿ ಕುಳಿತ್ತು ನಿಟ್ಟಿಲುವ ಮುರಿದು
ತುಟಿ ಮಿಡುಕದೆ ಅಟ್ಟಿಯಾಡುತ್ತಲ್ಲಾ !
ಬಿಟ್ಟ ಕಣ್ಣು ಬಿಗಿದ ಹುಬ್ಬು, ಬ್ರಹ್ಮರಂಧ್ರದಲ್ಲಿ ಕ[ಟ್ಟಿ] ಗುಡಿಯ,
ಕೂಡಲಸಂಗಮದೇವ ಹಿಡಿವಡೆದ.

||೧೦೯||

೮೧೬

ಸುನಾದ ಬಿಂದು ಪ್ರಣವಮಂತ್ರದಗ್ರದ ಕೊನೆಯಲೈದುವುದೆ ?
ಸೋಸಹಂ ಸೋಸಹಂ ಎಂದೆನ್ನುತ್ತಿದ್ದಿತ್ತು.
ಕೋಸಹಂ ಎಂಬುದ ಕಳೆದು ಬ್ರಹ್ಮರಂಧ್ರದೊಳಗೆ,
ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ |
ಆನಂದಂ ಬ್ರಹ್ಮಣೋ ವಿದ್ವಾನ್ ನ ಬಿಭೇತಿ ಕುತಶ್ಚನ ||
ಇಂತೆಂದುದಾಗಿ,
ಕೂಡಲಸಂಗಮದೇವನಲ್ಲದೆ ಮತ್ತಾರೂ ಇಲ್ಲ.

||೨೦||

೮೧೭

ಬೆಳಗಿನೊಳಗಣ ಬೆಳಗು ಮಹಾಬೆಳಗು !
 ಶಿವ ಶಿವಾ ! ಪರಮಾಶ್ರಯವೆ ತಾನಾಗಿ
 ಶತಪತ್ರಕಮಳಕರ್ಣಿಕಾಮಧ್ಯದಲ್ಲಿ
 ಸ್ವತಃಸಿದ್ಧನಾಗಿಪ್ಪ ನಮ್ಮ ಕೂಡಲಸಂಗಮದೇವ.

||೨೧||

೮೧೮

ಆಚಾರ ಶಿವಾಚಾರವೆಂದರಿಯದ ಕಾರಣ,
 ಷಡುದರುಶನಗಳೆಲ್ಲಾ ತಮತಮಗೆ ಶರಣೆನುತ್ತಿದ್ದುವು.
 ಮಹತ್ವದ ಸಮಯಾದಿ ಶೈವಂಗಳೆಂಬುವೆಲ್ಲಾ, ಶರಣು ಶರಣೆನುತ್ತಿದ್ದುವು.
 ನಮ್ಮ ಕೂಡಲಸಂಗನ ಶರಣರು ಮಾಡಿದ ವಿನಿಯೋಗ
 ಬಹಿರಂಗದಲ್ಲಿ ವರ್ತಿಸುವವರಿಗೆ ಎಲ್ಲಿಯದೊ ?

||೨೨||

೮೧೯

ತಮತಮಗೆಲ್ಲ ನೊಸಲಕಣ್ಣವರು, ತಮತಮಗೆಲ್ಲ ನಂದಿವಾಹನರು,
 ತಮತಮಗೆಲ್ಲ ಖಟ್ಟಾಂಗಕಪಾಲತ್ರಿಶೂಲಧರರು.
 ದೇವರಾರು ? ಭಕ್ತರಾರು ? ಜೇಳಿರಯ್ಯಾ !
 ಕೂಡಲಸಂಗಮದೇವಾ, ನಿಮ್ಮ ಶರಣರು ಸ್ವತಂತ್ರರು,
 ಎನ್ನ ಬಚ್ಚಬರಿಯ ಬಸವನೆನಿಸಯ್ಯಾ.

||೨೩||

೮೨೦

ಗುರುವಿನಲ್ಲಿ ಸದಾಚಾರ; ಲಿಂಗದಲನುದಿನ ವೇಳೆ.
 ಜಂಗಮದಲ್ಲನುಭಾವ ಸಮಯಾಚಾರ; ಲಿಂಗದಲನುದಿನ ವೇಳೆ.
 ಈ ಉಭಯಾಚಾರದಿಂದ ತಿಳಿದ ತಿಳಿವು ಲಿಂಗದಲ್ಲಿ ಅನುದಿನ ವೇಳೆ.
 ಬೇರೆ ತೋರಲಿಲ್ಲ.
 ಲಿಂಗಜಂಗಮದಲ್ಲಿ ಲೀಯವಾದಾಚಾರ ಸಮಯಾಚಾರ.
 ಇದು ಕಾರಣ ಕೂಡಲಸಂಗಮದೇವಾ.
 ಲಿಂಗದಲನುದಿನ ವೇಳೆ.

||೨೪||

೮೨೧

ಉಳ್ಳವರು ಶಿವಾಲಯ ಮಾಡಿಹರು,
ನಾನೇನ ಮಾಡುವೆ ಬಡವನಯ್ಯಾ.
ಎನ್ನ ಕಾಲೇ ಕಂಬ, ದೇಹವೇ ದೇಗುಲ,
ಶಿರ ಹೊನ್ನ ಕಲಶವಯ್ಯಾ.
ಕೂಡಲಸಂಗಮದೇವಾ, ಕೇಳಯ್ಯಾ
ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ.

||೨೫||

ಪ್ರಾಣಲಿಂಗಿಯ ಭಕ್ತಸ್ಥಲ

೮೨೨

ಅಷ್ಟದಳಕಮಳಾತ್ಮದೊಳಗೆ
ನೆಟ್ಟನೆ ಮನಃಪ್ರೇರಕನೆಂದು ನಂಬಿದೆ, ಮತ್ತೊಂದನರಿಯದೆ,
ನಿತ್ಯಸ್ವತಂತ್ರನು ನೀನೆ,
ದೃಷ್ಟಲಿಂಗ ಜಂಗಮ ಒಂದೆ ಎಂದು ಇಪ್ಪೆನು.
ಪ್ರಭುವೆ ಕೂಡಲಸಂಗಮದೇವಾ.

||೨೬||

೮೨೩

ನಿನ್ನ ನಾನರಿಯದ ಮುನ್ನ ನೀನೆಲ್ಲಿ ಇದ್ದೆ ?
ಎನ್ನೊಳಗಿದ್ದು ನಿನ್ನ ತೋರಲಿಕೆ ನೀನೆ ರೂಪಾದೆ.
ಇನ್ನು ಜಂಗಮವೆ ಲಿಂಗವೆಂದು ನಂಬಿದೆ,
ಕೂಡಲಸಂಗಮದೇವಾ.

||೨೭||

೮೨೪

ಗುರು ಮುನಿದಡೆ ಒಂದು ದಿನ ತಾಳುವೆ,
ಲಿಂಗ ಮುನಿದಡೆ ದಿನವರೆ ತಾಳುವೆ.
ಜಂಗಮ ಮುನಿದಡೆ ಕ್ಷಣಮಾತ್ರ ತಾಳಿದೆನಾದಡೆ,
ಎನ್ನ ಪ್ರಾಣದ ಹೋಕು ಕೂಡಲಸಂಗಮದೇವಾ.

||೨೮||

೮೨೫

ಅರಸು ಮುನಿದಡೆ ನಾಡೊಳಗಿರಬಾರದಯ್ಯಾ,
 ಗಂಡ ಮುನಿದಡೆ ಮನೆಯೊಳಗೆ ಇರಬಾರದಯ್ಯಾ.
 ಕೂಡಲಸಂಗಮದೇವಾ
 ಜಂಗಮ ಮುನಿದಡೆ ನಾನೆಂತು ಬದುಕುವೆ ?

|| ೨೯ ||

೮೨೬

ರಚ್ಚೆಯ ನೆರವಿಗೆ ನಾಣುನುಡಿ ಇಲ್ಲದಿಹುದೆ ?
 ಅದರಂತೆನಬಹುನೆ ಸಜ್ಜನ ಸ್ತ್ರೀಯ ?
 ಅದರಂತೆನಬಹುದೆ ಭಕ್ತಿರತಿಯ ?
 ಕರುಳಕಲೆ ಪ್ರಕಟಿತವುಂಟೆ,
 ಕೂಡಲಸಂಗಮದೇವಾ ?

|| ೩೦ ||

೮೨೭

ಭೂತ ಒಲಿದು ಆತ್ಮನ ಸೋಂಕಿದ ಬಳಿಕ
 ಭೂತದ ಗುಣವಲ್ಲದೆ ಆತ್ಮನ ಗುಣವುಂಟೆ ?
 ಗುರುಕಾರುಣ್ಯವಾಗಿ ಹಸ್ತಮಸ್ತಕಸಂಯೋಗವಾದ ಬಳಿಕ
 ಗುರುಲಿಂಗಜಂಗಮವೆ ಗತಿಯಾಗಿ ಇದ್ದೆ,
 ಕೂಡಲಸಂಗಮದೇವಾ.

|| ೩೧ ||

೮೨೮

ಹಸಿವು, ತೃಷೆ, ನಿದ್ರೆ, ವಿಷಯಂಗಳ ಮರೆದೆ,
 ನೀವು ಕಾರಣ !
 ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಂಗಳ ಮರೆದೆ,
 ನೀವು ಕಾರಣ !
 ಪಂಚೇಂದ್ರಿಯ, ಸಪ್ತಧಾತು, ಅಷ್ಟಮಾದಂಗಳ ಮರೆದೆ,
 ನೀವು ಕಾರಣ !
 ಕೂಡಲಸಂಗಮದೇವಯ್ಯಾ,
 ನಿಮ್ಮ ಶರಣರಿಗೆ ಅಪ್ಯಾಯನವಾದಡೆ
 ಎನಗೆ ತೃಪ್ತಿಯಾಯಿತ್ತು.

|| ೩೨ ||

೮೨೯

ತನು ನಿಮ್ಮದೆಂದ ಬಳಿಕ ಎನಗೆ ಬೇರೆ ತನುವಿಲ್ಲ,
ಮನ ನಿಮ್ಮದೆಂದ ಬಳಿಕ ಎನಗೆ ಬೇರೆ ಮನವಿಲ್ಲ,
ಧನ ನಿಮ್ಮದೆಂದ ಬಳಿಕ ಎನಗೆ ಬೇರೆ ಧನವಿಲ್ಲ,
ಇಂತೀ ತ್ರಿವಿಧವು ನಿಮ್ಮದೆಂದರಿದ ಬಳಿಕ
ಎನಗೆ ಬೇರೆ ವಿಚಾರವುಂಟೆ, ಕೂಡಲಸಂಗಮದೇವಾ ?

|| ೩೩ ||

ಪ್ರಾಣಲಿಂಗಿಯ ಮಾಹೇಶ್ವರಸ್ಥಲ

೮೩೦

ಆಕಳ, ಕಳ್ಳರು ಕೊಂಡೊಯ್ದರೆನ್ನದಿರಿಂ ಭೋ, ನಿಮ್ಮ ಧರ್ಮ !
ಬೊಬ್ಬಿಡದಿರಿಂ ಭೋ, ನಿಮ್ಮ ಧರ್ಮ !
ಅರಸಾಡದಿರಿಂ ಭೋ, ನಿಮ್ಮ ಧರ್ಮ !
ಅಲ್ಲಿ ಉಂಬಡೆ ಸಂಗ, ಇಲ್ಲಿ ಉಂಬಡೆ ಸಂಗ,
ಕೂಡಲಸಂಗಮದೇವ ಏಕೋಭಾವ.

|| ೩೪ ||

೮೩೧

ಅರ್ಥ ಪ್ರಾಣ ಅಭಿಮಾನವನೊಪ್ಪಿಸಿದಲ್ಲಿ ಭಕ್ತನಪ್ಪನೆ ? ಅಲ್ಲ.
ಆದಿರುದ್ರನ ಮಗಳು ಆದಿಶಕ್ತಿ,
ಆದಿಶಕ್ತಿಯ ಮಗ ವಿಷ್ಣು,
ವಿಷ್ಣುವಿನ ಅರ್ಧಾಂಗಿ ಲಕ್ಷ್ಮಿ.
ಈ ತೊತ್ತಿನ ತೊತ್ತಿನ ಪಡಿದೊತ್ತನೊಪ್ಪಿಸಿದಲ್ಲಿ ಭಕ್ತನಪ್ಪನೆ ? ಅಲ್ಲ.
ಎನ್ನ ಮನದೊಡೆಯ ಮಹಾದೇವಾ,
ನಿಮ್ಮ ಮನವ ನಿಮಗೊಪ್ಪಿಸಿ ಶುದ್ಧ ನಾನು ಕಾಣಾ,
ಕೂಡಲಸಂಗಮದೇವಾ.

||೩೫||

೮೩೨

ಮಾಡುವಾತ ನಾನಲ್ಲಯ್ಯಾ, ನೀಡುವಾತ ನಾನಲ್ಲಯ್ಯಾ,
ಬೇಡುವಾತ ನಾನಲ್ಲಯ್ಯಾ, ನಿಮ್ಮ ಕಾರುಣ್ಯವಲ್ಲದೆ.

ಎಲೆ ದೇವಾ. ಮನೆಯ ತೊತ್ತು ಅಲಸಿದಡೆ ಒಡತಿ ಮಾಡಿಕೊಂಬಂತೆ.
ನಿನಗೆ ನೀ ಮಾಡಿಕೊ. ಕೂಡಲಸಂಗಮದೇವಾ.

||೨೩||

೨೩೩

ಮುನ್ನಿನ ಜನ್ಮದಲ್ಲಿ ಗುರುಲಿಂಗಜಂಗಮವ ಪೂಜಿಸಲರಿಯದ ಕಾರಣ
ಬಹುಜನ್ಮಕ್ಕೆ ತಂದು ಇಕ್ಕಿದೆಯಯ್ಯಾ ಎನ್ನನು.
ಎನಗೆ ಗುರುಪಥವ ತೋರಿದವರಾರು ?
ಲಿಂಗಪಥವ ತೋರಿದವರಾರು ?
ಜಂಗಮಪಥವ ತೋರಿದವರಾರು ?
ಪಾದೋದಕ ಪ್ರಸಾದಪಥವ ತೋರಿದವರಾರು ?
ತೋರುವ ಮನವೆ ನೀವೆಂದರಿತೆ.
ಎನಗಿನ್ನಾವ ಭವವಿಲ್ಲ.
ಕೂಡಲಸಂಗಮದೇವಾ.

||೨೩೩||

ಪ್ರಾಣಲಿಂಗಿಯ ಪ್ರಸಾದಿಸ್ಥಲ

೨೩೪

ಜನ್ಮ ಜನ್ಮಕ್ಕೆ ಹೋಗಲೀಯದೆ.
'ಸೋಽಹಂ' ಎಂದೆನಿಸದೆ 'ದಾಸೋಽಹಂ' ಎಂದೆನಿಸಯ್ಯಾ.
ಲಿಂಗಜಂಗಮಪ್ರಸಾದದ ನಿಲವ ತೋರಿ ಬದುಕಿಸಯ್ಯಾ.
ಕೂಡಲಸಂಗಮದೇವಾ. ನಿಮ್ಮ ಧರ್ಮ.

||೨೩೪||

೨೩೫

ಆಶೆಯಾಮಿಷ ತಾಮಸದಿಂದ ಭವಬಂಧನವಾದುದನರಿಯಾ !
ತ್ರಿವಿಧ ತ್ರಿವಿಧಾವಸ್ಥೆಯ ಮರೆಯಾ !
ಓಂ ನಮಃ ಶಿವಾಯ. ಶರಣೆಂಬುದ ಬಿಡದೆ ನೆನೆ ಮನವೆ !
ಮಹತಃ ಶಿವಲಿಂಗಸ್ಯ ಮಹತೋ ಜಂಗಮಸ್ಯ ಚ
ತತ್ ಪ್ರಸಾದೋ ಮಹಾನೇವ ಮಹದ್ವಿರಿದಮೀರಿತಂ ||
ಕೂಡಲಸಂಗಮದೇವನ ಪ್ರಸಾದಸಾನ್ನಿಧ್ಯದಿಂದ
ಭವಜನ್ಮಕರ್ಮ ಪಂಚಭೂತಪೂರ್ವನಾಸ್ತಿ.

||೨೩೫||

೮೩೬

ಬೆಟ್ಟಕ್ಕೆ ಬೆಳ್ಳಾರ ಸುತ್ತಿತಯ್ಯಾ,
ಪಾಪದ ಬಲೆಯ ತಂದು ಮುಂದೆ ಒಡ್ಡಿದಿರಯ್ಯಾ,
ಬೇಟೆಗಾರನು ಮೃಗವನಟ್ಟಿ ಬರಲು ಮೃಗವು ಗೋರಿಗೊಳಗಾಗದಯ್ಯಾ.
ಹರನೊಡ್ಡಿದ ಬಲೆಯಲ್ಲಿ ಸಿಲುಕಿದ ಮೃಗವು
ಕೂಡಲಸಂಗಮದೇವಂಗೆ ಓಗರವಾಯಿತ್ತು.

||೪೦||

೮೩೭

ಪರಿಯಾಣವೆ ಭಾಜನವೆಂಬರು: ಪರಿಯಾಣ ಭಾಜನವಲ್ಲ,
ಲಿಂಗಕ್ಕೆ ತನ್ನ ಮನವೆ ಭಾಜನ.
ಪ್ರಾಣವನು ಬೀಸರವೋಗಲೀಯದೆ ಮೀಸಲಾಗರ್ಪಿಸಬಲ್ಲಡೆ
ಕೂಡಿಕೊಂಡಿಷ್ಟು, ನಮ್ಮ ಕೂಡಲಸಂಗಮದೇವ.

||೪೧||

೮೩೮

ಆತ್ಮ ಲಿಂಗ, ಪರಮಾತ್ಮ ಜಂಗಮ,
ತನು ಮಧ್ಯೆ ಪ್ರಸಾದವಾಯಿತ್ತು,
ನಿಶ್ಚಿಂತ ನಿವಾಸವಾಯಿತ್ತು.
ಕೂಡಲಸಂಗನ ಶರಣರ ಸಂಗದಿಂದ
ನಿಶ್ಚಿಂತ ನಿವಾಸವಾಯಿತ್ತು.

||೪೨||

೮೩೯

ಲೋಹ ಪರುಷವ ಮುಟ್ಟುವುದಲ್ಲದೆ
ಪರುಷ ಪರುಷವ ಮುಟ್ಟುವುದೆ ಅಯ್ಯಾ ?
ಅಂಗವಿಡಿದಂಗೆ ಲಿಂಗವುಂಟಲ್ಲದೆ. ಲಿಂಗವಿಡಿದಂಗೆ ಲಿಂಗವುಂಟೆ ?
'ಆಣೋರಣೀಯಾನ್ ಮಹತೋ ಮಹೀಯಾನ್'
ಹಿರಿದಕ್ಕೆ ಹಿರಿದು, ಕಿರಿದಿಂಗೆ ಕಿರಿದು, ವಾಙ್ಮನಕ್ಕಗೋಚರ
ಕೂಡಲಸಂಗಮದೇವಾ
ಸ್ವರೂಪು ಪ್ರಸಾದ, ನಿರೂಪು ಲಿಂಗೈಕ್ಯ.

||೪೩||

೮೪೦

ಜಂಗಮವೆ ಲಿಂಗವೆನಗೆ, ಜಂಗಮವೆ ಪ್ರಾಣವೆನಗೆ.
ಕೂಡಲಸಂಗಮದೇವಯ್ಯಾ,
ಎನಗೆಯೂ ನಿನಗೆಯೂ ಜಂಗಮಪ್ರಸಾದವೆ ಪ್ರಾಣ.

||೪೪||

೮೪೧

ಅಯ್ಯಾ ! ನೀನೆಂದಡೆ ಏನೆಂಬೆನು ?
ನಿನ್ನ ಹಂಗೆನು ಹರಿಯೇನು ?
ನಿನ್ನ ಮುಖದಲ್ಲಿ ಒಂದಗುಳು ಸವೆಯದು.
ನಿನ್ನ ಪ್ರಸಾದವ ಕೊಂಡೆನ್ನ ಭವಕ್ಕೆ ಬೀಜವಾಯಿತ್ತು.
ಜಂಗಮವೆ ಲಿಂಗವೆಂದು ಒಕ್ಕುದ ಕೊಂಡಡೆ
ಎನ್ನ ಭವಂ ನಾಸ್ತಿಯಾಯಿತ್ತು ಕೂಡಲಸಂಗಮದೇವಾ.

||೪೫||

೮೪೨

ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯಾ,
ಜ್ಯೋತಿಯ ಬಲದಿಂದ ತಮಂಧದ ಕೇಡು ನೋಡಯ್ಯಾ,
ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯಾ,
ಪರುಷದ ಬಲದಿಂದ ಅವಲೋಹದ ಕೇಡು ನೋಡಯ್ಯಾ,
ಕೂಡಲಸಂಗನ ಶರಣರ ಅನುಭಾವದ ಬಲದಿಂದ
ಎನ್ನ ಭವದ ಕೇಡು ನೋಡಯ್ಯಾ.

||೪೬||

೮೪೩

ಆದ್ಯರ ವಚನ ಆದ್ಯರಿಗಾಯಿತ್ತು,
ವೇದ್ಯರಿಗಲ್ಲದೆ ಸಾಧ್ಯವಾಗದು.
ಕೂಡಲಸಂಗಮದೇವಾ
ನಿಮ್ಮ ಅನುಭಾವದಿಂದ ಎನ್ನ ಭವಂ ನಾಸ್ತಿಯಾಯಿತ್ತು.

||೪೭||

೮೪೪

ಅಸಂಬಂಧ ಸಂಬಂಧವಾಯಿತ್ತು, ಲಿಂಗಸಾರಾಯರ ಸನುಮತದಿಂದ
ಉತ್ತಮ ಮಧ್ಯಮವ ಕೆಡಿಸಿತ್ತು, ಏಕೋ ಸತಿಪತಿಗುಣದಿಂದ,
ಗರುವರ ಗರುವತನ ಕೂಡಲಸಂಗಯ್ಯನ ಅನುಭಾವದಿಂದ.

||೪೮||

ಪ್ರಾಣಲಿಂಗಿಯ ಶರಣಸ್ಥಲ

೮೪೫

ಶರಣಸನ್ನಿಹಿತ ಐಕ್ಯವಹಲ್ಲಿ
ಹರಿಬ್ರಹ್ಮಾದಿಗಳು ಮೊದಲಾದ ತೆತ್ತೀಸಾದಿ ದೇವರ್ಕಳುಘೇ ಉಘೇ ಎನ್ನುತ್ತಿರಲು
ಐಕ್ಯ ಬಸವಣ್ಣಂಗೆ ರಾವಾವುದಯ್ಯಾ ಎಂದಡೆ;
ಅಂಗದ ಬಲದಲ್ಲಿ ಬ್ರಹ್ಮನ ಸ್ಥಾನ,
ಎಡದಲ್ಲಿ ನಾರಾಯಣನ ಸ್ಥಾನ, ಒಲೆನಯ್ಯಾ.
ಕೊರಳು ಗರಳದ ಸ್ಥಾನ, ಬಾಯಿ ಅಪ್ಪುವಿನ ಸ್ಥಾನ,
ನಾಸಿಕ ವಾಯುವಿನ ಸ್ಥಾನ, ಕಣ್ಣಳು ಅಗ್ನಿಯ ಸ್ಥಾನ,
ಜಡೆ ಗಂಗೆಯ ಸ್ಥಾನ, ನೊಸಲು ಚಂದ್ರನ ಸ್ಥಾನ,
ಹಿಂದು ಸೂರ್ಯನ ಸ್ಥಾನ, ಚರಣಗಳು ಅಷ್ಟದಿಕ್ಪಾಲಕರ ಸ್ಥಾನ,
ಗುಹ್ಯ ಕಾಮನ ಸ್ಥಾನ,
ಹಸ್ತಗಳು ಕಪಾಲ ಖಟ್ಟಾಂಗ ತ್ರಿಶೂಲ ಡಮರುಗ ಸ್ಥಾನ,
ದೇಹ ರುಂಡಮಾಲೆಯ ಸ್ಥಾನ, ಕರ್ಣ ನಾಗೇಂದ್ರನ ಸ್ಥಾನ,
ಇಂತೀ ಸ್ಥಾನಂಗಳ ನಾನೊಲೆನಯ್ಯಾ.
ಹೃದಯಮಧ್ಯದ ಅಂತರಾಳದ
ಏಕಪೀಠದ ಸಿಂಹಾಸನವ ತೆರಪ ಕೊಡು
ಕೂಡಲಸಂಗಮದೇವಾ. ||೪೯||

೮೪೬

ನೀನೊಲಿದಡೆ ಒಲಿ, ಒಲಿಯದಿದ್ದಡೆ ಸಮವೇದಿಸಿಕೊಳ್ಳಯ್ಯಾ,
ಲಿಂಗದ ಬೆಳಗನೊಳಕೊಂಡು ಸಮವೇದಿಸಿಕೊಳ್ಳಯ್ಯಾ.
ಕೂಡಲಸಂಗಮದೇವನಲ್ಲಿ ತದ್ಗತನಾದೆನಯ್ಯಾ.

||೫೦||

೮೪೭

ಮಾಡುವರಿಲ್ಲ, ನೀ ಮಾಡದೆ ನಿಲ ಸಾಲೆ.
ಬೇಡುವರಿಲ್ಲ, ನೀ ಬೇಡದೆ ನಿಲ ಸಾಲೆ.
ಕೂಡುವರಿಲ್ಲ, ನೀ ಕೂಡದೆ ನಿಲ ಸಾಲೆ.
ಕೂಡಲಸಂಗಮದೇವ
ತಾನು ತಾನಾಗಿ ನೀ ನೋಡದೆ ನಿಲ ಸಾಲೆ.

||೫೧||

೮೪೮

ಆಲಿಕಲ್ಲ ಹರಳಿನಂತೆ, ಅರಗಿನ ಪುತ್ಥಳಿಯಂತೆ
ತನು ಕರಗಿ ನೆರೆವ ಸುಖವ ನಾನೇನೆಂಬೆ.
ಕಡೆಗೋಡಿವರಿದುವೆನಗಯ್ಯಾ ನಯನದ ಸುಖಜಲಂಗಳು.
ನಮ್ಮ ಕೂಡಲಸಂಗಮದೇವರ
ಮುಟ್ಟಿ ನೆರೆವ ಸುಖವ ನಾನೇನೆಂಬೆ.

||೫೨||

೮೪೯

ನಾಲಗೆ ತಾಗಿದ ರುಚಿಗೆ ಮನವೇ ಸಾಕ್ಷಿ, ಸಾಲದೆ ಅಯ್ಯಾ ?
ಮಾಲೆಗಾರನ ಕೇಳಿ ನನೆಯರಳುವುದೆ ?
ಆಗಮವನಿದಿರಿಗೆ ತೋರುವುದು ಆಚಾರವೆ ಅಯ್ಯಾ ?
ನಮ್ಮ ಕೂಡಲಸಂಗನ ಕೂಡಿದ ಕೂಟದ ಕರುಳ ಕಲೆಯನಿದಿರಿಗೆ
ತೋರುವುದು ಆಚಾರವೆ ಅಯ್ಯಾ ?

||೫೩||

ಪ್ರಾಣಲಿಂಗಿಯ ಐಕ್ಯಸ್ಥಲ

೮೫೦

ಎಲ್ಲರ ಗಂಡರ ಪರಿಯಂತಲ್ಲ ನೋಡವ್ವಾ.
ನಮ್ಮ ನಲ್ಲ ಸುಳಿಯಲಿಲ್ಲ, ಸುಳಿದು ಸಿಂಗಾರವ ಮಾಡಲಿಲ್ಲ.
ಕೂಡಲಸಂಗಮದೇವನು ತನ್ನೊಳಗೆ ಬೈಚಿಟ್ಟನಾಗಿ.

||೫೪||

೮೫೧

ಜ್ಞಾನದ ಗಮನವ ಸಹಜದ ಉದಯದಲ್ಲಿ ಏನೆಂದರಿಯೆನು.
ಲಿಂಗದ ಬೆಳಗು ಒಳಕೊಂಡುದಾಗಿ ಏನೆಂದರಿಯೆನು.
ಕೂಡಲಸಂಗಮದೇವನ ಧ್ಯಾನದಿಂದ ಏನೆಂದರಿಯೆನು.

||೫೫||

೮೫೨

ಕಾಯವೆಂಬ ಘಟಕ್ಕೆ ಜೈತನ್ಯವೆ ಸಯದಾನ.
ಸಮತೆ ಎಂಬ ಜಲ ಕರಣಾದಿಗಳೆ ಶ್ರಪಣ.

ಜ್ಞಾನವೆಂಬ ಆಗ್ನಿಯನಿಕ್ಕಿ
ಮತಿಯೆಂಬ ಸಟ್ಟುಕದಲ್ಲಿ ಘಟ್ಟಿಸಿ. ಪಾಕಕ್ಕೆ ತಂದು,
ಭಾವದಲ್ಲಿ ಕುಳ್ಳಿರಿಸಿ ಪರಿಣಾಮದೋಗರವ ನೀಡಿದಡೆ
ಕೂಡಲಸಂಗಮದೇವಂಗಾರೋಗಣೆಯಾಯಿತ್ತು.

||೫೬||

೮೫೩

ಕಂಗಳು ತುಂಬಿದ ಬಳಿಕ ನೋಡಲಿಲ್ಲ,
ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ,
ಕೈಗಳು ತುಂಬಿದ ಬಳಿಕ ಪ್ರಾಜಿಸಲಿಲ್ಲ,
ಮನ ತುಂಬಿದ ಬಳಿಕ ನೆನೆಯಲಿಲ್ಲ,
ಮಹಂತ ಕೂಡಲಸಂಗಮದೇವನ.

||೫೭||

೮೫೪

ಅಡಿಗಡಿಗೆ ಸ್ಥಾನನಿಧಿ, ಅಡಿಗಡಿಗೆ ದಿವ್ಯಕ್ಷೇತ್ರ.
ಅಡಿಗಡಿಗೆ ನಿಧಿಯು ನಿಧಾನ ನೋಡಯ್ಯಾ !
ಆತನ ಇರಿವೆ ವಾರಣಾಸಿ, ಅವಿಮುಕ್ತಿ ಕ್ಷೇತ್ರ.
ಕೂಡಲಸಂಗನ ಶರಣ ಸ್ವತಂತ್ರನಾಗಿ.

||೫೮||



ಶರಣಸ್ಥಲ

ಶರಣನ ಜ್ಞಾನಿಸ್ಥಲ

೮೫೫

ಧನದಲ್ಲಿ ಶುಚಿ, ಪ್ರಾಣದಲ್ಲಿ ನಿರ್ಭಯಃ
 ಇದಾವಂಗಳವಡುವುದಯ್ಯಾ ?
 ನಿಧಾನ ತಪ್ಪಿಬಂದಡೆ ಒಲ್ಲೆನೆಂಬವರಿಲ್ಲ,
 ಪ್ರಮಾದವಶ ಬಂದಡೆ ಹುಸಿಯೆನೆಂಬವರಿಲ್ಲ.
 ನಿರಾಶೆ, ನಿರ್ಭಯ ಕೂಡಲಸಂಗಮದೇವಾ
 ನೀಸೊಲಿದ ಶರಣಂಗಲ್ಲದಿಲ್ಲ.

||೧||

೮೫೬

ಶರಣಸನ್ಮತವಪ್ಪ ನಿಜಗುಣಭರಿತನಪ್ಪಡೆ.
 ಸತ್ವ ರಜ ತಮ ಕ್ರೋಧ ಬಿಡದನ್ನಕ್ಕ ಅನುಭಾವವೆಲ್ಲಿಯದೊ ?
 ಆತ್ಮಸ್ತುತಿ ಪರನಿಂದೆಯ ಬಿಡದನ್ನಕ್ಕ,
 ಅರಿಷಡ್ವರ್ಗ ದಶವಾಯು ಬೆರೆಸಿಪ್ಪ
 ಕಳಂಕವಪ್ಪ ತನುವ ಬಿಡದನ್ನಕ್ಕ.
 ಸಂಸಾರ ಮಾದಲ್ಲದೆ
 ಶರಣಸಜ್ಜನಿಕೆ, ಸಮಯಾಚಾರ, ನಿಜವ್ರತವು
 ದುರಾಚಾರಿಗಳಿಗಳವಡದು.
 ನಮ್ಮ ಕೂಡಲಸಂಗನ ಶರಣರಿಗಲ್ಲದೆ.

||೨||

೮೫೭

ಹಲಬರ ನುಂಗಿದ ಹಾವಿಗೆ ತಲೆ ಬಾಲವಿಲ್ಲ ಸೋಡಾ:
 ಕೊಲುವುದು ತ್ರೈಜಗವೆಲ್ಲವ, ತನಗೆ ಬೇರೆ ಪ್ರಳಯವಿಲ್ಲ.
 ನಾಕಡಿಯಸೈದೂದು, ಲೋಕದ ಕಡೆಯನೆ ಕಾಬುದು.
 ಸೂಕ್ಷ್ಮಪಥದಲ್ಲಿ ನಡೆವುದು, ತನಗೆ ಬೇರೆ ಒಡಲಿಲ್ಲ.
 ಅಹಮೆಂಬ ಗಾರುಡಿಗನ ನುಂಗಿತ್ತು
 ಕೂಡಲಸಂಗನ ಶರಣರಲ್ಲದುಳಿದವರ.

||೩||

೮೫೮

ಆದಿತ್ಯ ಸೋಮರು ಆಗಿ ಹೋಗುತ್ತ ಇದ್ದಾರು.
 ಬ್ರಹ್ಮ ಪ್ರಳಯಕ್ಕೊಳಗಾದ, ಹರಿಯ ಸಿಂಹಾಸನವಡಗಿತ್ತು.
 ಆತೋ ನಾಸ್ತಿ, ಇತೋ ನಾಸ್ತಿ.
 ರೋಮಜರೆಂಬವರು ಸಿಟ್ಟುಗುಟ್ಟಿ ತರುಮರನಡಿಯಲ್ಲಿದ್ದರು.
 ಮಾರ್ಕಂಡೇಯಮಹಾಮುನಿ ಸ್ವೇಚ್ಛಾಮರಣಿ ಎನಿಸಿಕೊಂಡನಲ್ಲದೆ
 ಲಿಂಗದ ನಿಜವನರಿಯನು.
 ಇದು ಕಾರಣ ಕೂಡಲಸಂಗಮದೇವಾ,
 ನೀವು ಮಾಡಿದ ಬಯಲು ಭಕ್ಷಿಸಿತ್ತು, ಅನಂತ ಹಿರಿಯರನು. ||೪||

೮೫೯

ಆದಿಯಲ್ಲಿ ಶಿವಬೀಜವಲ್ಲದವರಿಗೆ ವೇದ್ಯವಾಗದು ಶಿವಜ್ಞಾನ, ಶಿವಭಕ್ತಿ,
 ಲಿಂಗಸ್ಥಲವಳವಡದು, ಜಂಗಮಸ್ಥಲವಳವಡದು,
 ಪಾದೋದಕ ಪ್ರಸಾದಸ್ಥಲವಳವಡದು.
 ನರಕದಲ್ಲಿ ಬೀಳುವ ಕರ್ಮಗಳಿಗೆ.
 ಕೂಡಲಸಂಗನ ಶರಣರ ಅನುಭಾವ ನೆಲೆಗೊಳ್ಳದು. ||೫||

೮೬೦

ಮರುಳ ಕಂಡ ಕನಸಿನ ಪರಿಯಂತೆ ಶಿವಾಚಾರ,
 ಕರಿಯು ಕನ್ನಡಿಯೊಳಗಡಗಿದಂತಯ್ಯಾ !
 ಗುಣ ಅವಗುಣಿಯೊಡನಾಡಿದಡೆ
 ಅದೆ ಆತನ ಕರ್ಮದ ಫಲ ನೋಡಾ !
 ಕೂಡಲಸಂಗನ ಶರಣರ ಅನುಭಾವ
 ಭವದುಃಖಿಗಳಿಗೆ ವೇದ್ಯವಾಗದಯ್ಯಾ. ||೬||

೮೬೧

ಉಂಬ ಬಟ್ಟಲು ಬೇರೆ ಕಂಚಲ್ಲ, ನೋಡುವ ದರ್ಪಣ ಬೇರೆ ಕಂಚಲ್ಲ,
 ಭಾಂಡ ಒಂದೆ ಭಾಜನ ಒಂದೆ, ಬೆಳಗೆ ಕನ್ನಡಿಯೆನಿಸಿತ್ತಯ್ಯಾ.
 ಅರಿದಡೆ ಶರಣ, ಮರೆದಡೆ ಮಾನವ,
 ಮರೆಯದೆ ಪೂಜಿಸು ಕೂಡಲಸಂಗನ. ||೭||

೮೬೨

ಕೆರೆ ಹಳ್ಳ ಬಾವಿಗಳು ಮೈದೆಗೆದಡೆ
 ಗುಳ್ಳೆ ಗೊರಜೆ ಚಿಪ್ಪು ಕಾಣಬಹುದು.
 ವಾರುಧಿ ಮೈದೆಗೆದಡೆ
 ರತ್ನಮುತ್ತುಗಳ ಕಾಣಬಹುದು.
 ಕೂಡಲಸಂಗನ ಶರಣರು ಮನದರೆದು ಮಾತನಾಡಿದಡೆ
 ಲಿಂಗವ ಕಾಣಬಹುದು.

||೮||

೮೬೩

ಪುಣ್ಯಪಾಪವೆಂಬ ಉಭಯಕರ್ಮವನಾರು ಬಲ್ಲರಯ್ಯಾ ?
 ಇವನಾರುಂಬರು ?
 ಕಾಯ ತಾನುಂಬಡೆ ಕಾಯ ತಾ ಮಣ್ಣು,
 ಜೀವ ತಾನುಂಬಡೆ ಜೀವ ತಾ ಬಯಲು,
 ಈ ಉಭಯನಿರ್ಣಯವ ಕೂಡಲಸಂಗಮದೇವಾ,
 ನಿಮ್ಮ ಶರಣ ಬಲ್ಲ.

||೯||

೮೬೪

ನಾರುಳಿಯ ಹಣೆದವನಾರಾದಡೆಯೂ ಆಡರೆ ?
 ನಾರುಳಿದಡೆ ಮುಂದೆ ಅಂಕುರಿತ ಫಲ ತಪ್ಪದು.
 ಮಾಡುವನ್ನಕ್ಕ ಫಲದಾಯಕ !
 ಮಾಟವರತು ನಿಮ್ಮಲ್ಲಿ ಸಯವಾದಡೆ
 ಆತನೆ ಅಚ್ಚ ಶರಣನಯ್ಯಾ, ಕೂಡಲಸಂಗಮದೇವಾ.

||೧೦||

೮೬೫

ಭಕ್ತನ ಮಠವೆಂದು ಜಂಗಮ ನಡೆದು ಬಂದಲ್ಲಿ,
 ಆ ಭಕ್ತನು ಕಾಣುತ್ತ, ಆಸನ ತ್ಯಜತೆಯ ಮಾಡುತ್ತ,
 ಕೊಂಕುತ್ತ, ಕೈಮುಗಿದು ನಿಂದಿದುರ್, ಬಾಗಿ ಬಳುಕುತ್ತ,
 'ಬಿಜಯಂ ಮಾಡಿ. ದೇವಾ' ಎಂದು ಕರೆದು, ಕುಳ್ಳಿರಿಸಿ,
 ಪಾದಾರ್ಚನೆಯಂ ಮಾಡಿ, ಪಾದೋದಕಮಂ ಕೊಂಡು,
 ವಿಭೂತಿ-ವೀಳೆಯಮಂ ಕೊಟ್ಟು,
 ಕಂಗಳು ತುಂಬಿ ನಿರೀಕ್ಷಿಸಿ, ಶ್ರೋತ್ರ ತುಂಬಿ ಹಾರೈಸಿ,

ಬಾಯಿ ತುಂಬಿ ಮಾತಾಡಿ, 'ಏಗೂದು ? ಏ ಬೆಸನೆ'ಂದು
ತನು ಕರಗಿ ಮನ ಕರಗಿ ನೋಡಿ, ಮಾಡುವುದು ಭಕ್ತಿಸ್ಥಲ.
ಬಡವನಾಗಲಿ, ಬಲ್ಲಿದನಾಗಲಿ, ಇನಿತು ಮುಖ್ಯವಾಗಿ
ಮಾಡಿಸಿಕೊಂಬುದು ಜಂಗಮಸ್ಥಲ.

ಈ ಎರಡೊಂದಾದ ಘನವನಂತಿಂತೆಂದುಪಮಿಸಬಾರದಂತಿರಲಿ !
ಇನಿತಲ್ಲದೆ ಮಾಡಿದ ಮಾಟ ಭಕ್ತಿಸ್ಥಲಕ್ಕೆ ಸಲ್ಲದು,
ಫಲದಾಯಕ[ವೈ]ಸೆ !

ಇನಿತಲ್ಲದೆ ಮಾಡಿಸಿಕೊಂಬುದು ಜಂಗಮಸ್ಥಲಕ್ಕೆ ಸಲ್ಲದು,
ಉಪಜೀವಿತ[ವೈ]ಸೆ.

ಈ ಎರಡಕ್ಕೆಯೂ ಭವ ಹಿಂಗದು, ಕಾಣಾ,
ಕೂಡಲಸಂಗಮದೇವಾ.

||೧೧೧||

೮೬೬

ಲಿಂಗನಿಷ್ಠೆ ಪೂಜೆಯಲ್ಲಿ ಬೀಯವಾಯಿತ್ತು,
[ಜಂಗಮ]ನಿಷ್ಠೆ ತ್ಯಾಗದಲ್ಲಿ ಬೀಯವಾಯಿತ್ತು,
ಪ್ರಸಾದನಿಷ್ಠೆ ಬೆರಕೆಯಲ್ಲಿ ಬೀಯವಾಗಿತ್ತು.
ಒಂದೊಂದರ ನಿಷ್ಠೆ ಅಂದಂದಿಗೆ ಬೀಯವಾಗಿತ್ತು,
ಕೂಡಲಸಂಗಮದೇವನ ಭಕ್ತಿ ತ್ರಿಜಗವನಾಳಿಗೊಂಡಿತ್ತು.

||೧೧೨||

೮೬೭

ತೆರನನರಿವುದು ಅಪೂರ್ವ, ಅರಿದು ಮರೆವುದು ಅಪೂರ್ವ,
ಕೂಡೆ ಶರಣೆಂಬುದು ಅಪೂರ್ವ.
ಕೂಡಲಸಂಗಮದೇವನ ಭಕ್ತಿ ಅಭಿಮಾನಿಯ ಜವ್ವನದಂತೆ.

||೧೧೩||

೮೬೮

ಐದು ಮಾನವ ಕುಟ್ಟಿ ಒಂದು ಮಾನವ ಮಾಡು, ಕಂಡಾ ಮದವಳಿಗೆ !
ಇದು ನಮ್ಮ ಬಾಳುವೆ, ಮದವಳಿಗೆ !
ಇದು ನಮ್ಮ ವಿಸ್ತಾರ, ಮದವಳಿಗೆ !
ಮದವಳಿದು ನಿಜವುಳಿದ ಬಳಿಕ ಅದು ಸತ್ಯ ಕಾಣಾ,
ಕೂಡಲಸಂಗಮದೇವಾ.

||೧೧೪||

೮೬೯

ಕುಲಮದವಳಿಯದನ್ನಕ್ಕ ಶರಣನಾಗಲೇಕೆ ?
 ವಿಧಿವಶ ಬಿಡದನ್ನಕ್ಕ ಭಕ್ತನಾಗಲೇಕೆ ?
 ಹಮ್ಮಿನ ಸೊಮ್ಮಿನ ಸಂಬಂಧ ಬಿಟ್ಟು
 ಕಿಂಕಿಲ ಕಿಂಕಿಲ ಕಿಂಕಿಲನಾಗಿರಬೇಕು.
 ಹೆಪ್ಪನೆರೆದ ಹಾಲು ಕೆಟ್ಟು ತುಪ್ಪವಪ್ಪಂತೆ ಇಪ್ಪರು
 ಕೂಡಲಸಂಗಮದೇವಾ ನಿಮ್ಮ ಶರಣರು.

||೧೧೫||

೮೭೦

ಮಣ್ಣು ಮಡಕೆ ಮಣ್ಣಾಗದು ಕ್ರಿಯಳಿದು,
 ಬೆಣ್ಣೆ ಕರಗಿ ತುಪ್ಪವಾಗಿ ಮರಳಿ ಬೆಣ್ಣೆಯಾಗದು ಕ್ರಿಯಳಿದು.
 ಹೊನ್ನ ಕಬ್ಬುನವಾಗದು ಕ್ರಿಯಳಿದು.
 ಮುತ್ತು ನೀರಲ್ಲಿ ಹುಟ್ಟಿ ಮತ್ತೆ ನೀರಾಗದು ಕ್ರಿಯಳಿದು,
 ಕೂಡಲಸಂಗನ ಶರಣನಾಗಿ
 ಮರಳಿ ಮಾನವನಾಗ ಕ್ರಿಯಳಿದು.

||೧೧೬||

೮೭೧

ಪೂರ್ವಜನ್ಮನಿವೃತ್ತಿಯಾಗಿ ಗುರುಕರುಣವಿಡಿದಂಗೆ
 ಬಂಧನವೆಲ್ಲಿಯದೊ ?
 ಭವಬಂಧನವೆಲ್ಲಿಯದೊ ?
 ಸಂಕಲ್ಪ-ವಿಕಲ್ಪವೆಂಬ ಸಂದೇಹ ಕಳೆದುಳಿದಂಗೆ
 ಕೂಡಲಸಂಗಮದೇವರ ತ್ರಿಸಂಧ್ಯಾಕಾಲದಲ್ಲಿ ಮಾಣದೆ ನೆನೆವಂಗೆ !

||೧೧೭||

೮೭೨

ಲಗ್ನವೆಲ್ಲಿಯದೊ, ವಿಘ್ನವೆಲ್ಲಿಯದೊ, ಸಂಗಯ್ಯಾ ?
 ದೋಷವೆಲ್ಲಿಯದೊ, ದುರಿತವೆಲ್ಲಿಯದೊ, ಸಂಗಯ್ಯಾ ?
 ನಿಮ್ಮ ನೆನೆವಂಗೆ ಭವಕರ್ಮವೆಲ್ಲಿಯದೊ
 ಕೂಡಲಸಂಗಯ್ಯಾ ?

||೧೧೮||

ಶರಣನ ಶರಣಸ್ಥಲ

೮೨೩

ಶರಣ ನಿದ್ರೆಗೈದಡೆ ಜಪ ಕಾಣರೊ,
ಶರಣನೆದ್ದು ಕುಳಿತಡೆ ಶಿವರಾತ್ರಿ, ಕಾಣರೊ,
ಶರಣ ನಡೆದುದೆ ಪಾವನ ಕಾಣರೊ,
ಶರಣ ನುಡಿದುದೆ ಶಿವತತ್ವ ಕಾಣರೊ,
ಕೂಡಲಸಂಗನ ಶರಣನ
ಕಾಯವೆ ಕೈಲಾಸ ಕಾಣರೊ.

||೧೯||

೮೨೪

ಉಪಮಿಸಬಾರದ ಉಪಮಾತೀತರು,
ಕಾಲಕರ್ಮರಹಿತರು, ಭವವಿರಹಿತರು,
ಕೂಡಲಸಂಗಮದೇವಾ, ನಿಮ್ಮ ಶರಣರು.

||೨೦||

೮೨೫

ಭವಕ್ಕೆ ಹುಟ್ಟುವನಲ್ಲ, ಸಂದೇಹ ಸೂತಕಿಯಲ್ಲ,
ಆಕಾರ ನಿರಾಕಾರನಲ್ಲ ನೋಡಯ್ಯಾ,
ಕಾಯವಂಚಕನಲ್ಲ, ಜೀವವಂಚಕನಲ್ಲ,
ಶಂಕೆಯಿಲ್ಲದ ಮಹಾಮಹಿಮ ನೋಡಯ್ಯಾ,
ಕೂಡಲಸಂಗನ ಶರಣನುಪಮಾತೀತ, ನೋಡಯ್ಯಾ.

||೨೧||

೮೨೬

ಬ್ರಹ್ಮಂಗೆ ವಾಕ್ಪರುಷ, ವಿಷ್ಣುವಿಂಗೆ ನಯನಪರುಷ,
ರುದ್ರಂಗೆ ಹಸ್ತಪರುಷ,
ನಮ್ಮ ಕೂಡಲಸಂಗನ ಶರಣಂಗೆ ಪಾದವೇ ಪರುಷ !

||೨೨||

೮೨೭

ಸಮುದ್ರ ಘನವೆಂಬೆನೆ ? ಧರೆಯ ಮೇಲಡಗಿತ್ತು,
ಧರೆ ಘನವೆಂಬೆನೆ ? ನಾಗೇಂದ್ರನ ಘಣಾಮಣಿಯ ಮೇಲಡಗಿತ್ತು.

ನಾಗೇಂದ್ರನ ಘನವೆಂಬೆನೆ ? ಪಾರ್ವತಿಯ ಕಿರುಕುಣಿಕೆಯ ಮುದ್ರಿಕೆಯಾಯಿತ್ತು.
ಅಂತಹ ಪಾರ್ವತಿ ಘನವೆಂಬೆನೆ ? ಪರಮೇಶ್ವರನ ಅರ್ಧಾಂಗಿಯಾದಳು.
ಅಂತಹ ಪರಮೇಶ್ವರ ಘನವೆಂಬೆನೆ ? ನಮ್ಮ ಕೂಡಲಸಂಗನ ಶರಣರ
ಮನದ ಕೊನೆಯ ಮೊನೆಯ ಮೇಲಡಗಿದನು. ||೨೩||

೮೨೮

ಆಚಾರಲಿಂಗವಿಡಿದು ಅನುಭಾವಲಿಂಗವಿಡಿದು,
ಅನುಭಾವಲಿಂಗವಿಡಿದು ಮಾರ್ಗಕ್ರೀಲಿಂಗವಿಡಿದು,
ಮಾರ್ಗಕ್ರೀಲಿಂಗವಿಡಿದು ಮೀರಿದಕ್ರೀಲಿಂಗವಿಡಿದು,
ಮೀರಿದ ಕ್ರೀಲಿಂಗವಿಡಿದು ಕ್ರಿಯಾನಿಷ್ಪತ್ತಿಲಿಂಗವಿಡಿದು,
ಇದು ಕಾರಣ, ಕೂಡಲಸಂಗಮದೇವಾ ಲಿಂಗವಿಡಿದು ಲಿಂಗವಿಡಿದು. ||೨೪||

೮೨೯

ನೆಲಸೊಂದೆ: ಹೊಲಗೇರಿ ಶಿವಾಲಯಕ್ಕೆ,
ಜಲವೊಂದೆ: ಶೌಚಾಚಮನಕ್ಕೆ,
ಕುಲವೊಂದೆ: ತನ್ನ ತಾನರಿದವಂಗೆ,
ಫಲವೊಂದೆ: ಷಡುದರುಶನ ಮುಕ್ತಿಗೆ,
ನಿಲವೊಂದೆ: ಕೂಡಲಸಂಗಮದೇವಾ, ನಿಮ್ಮನರಿದವಂಗೆ. ||೨೫||

ಶರಣನ ಭಕ್ತಸ್ಥಲ

೮೩೦

ಮಧ್ಯಪಿಂಡಂಗಳೆಲ್ಲವೂ ಶಿವನಿದ್ದೆ ಡೆಯನರಿಯವು,
ಪೂರ್ವಪಿಂಡಂಗಳೆಲ್ಲವೂ ಶಿವನಾದ್ಯಂತವನರಿಯವು,
ಕಾಲಪಿಂಡಂಗಳೆಲ್ಲವೂ ಶಿವನ ನಿಲುಕಡೆಯನರಿಯದೆ
ಕಾಲಚಕ್ರದೊಳಗಾದವೆಲ್ಲವು.
ಸಂಶಯಪಿಂಡಂಗಳೆಲ್ಲವು ಮರೆದು
ನಿಮ್ಮ ಶರಣರ ಸೇವೆಯಲ್ಲಿರಿಸಯ್ಯಾ, ಕೂಡಲಸಂಗಮದೇವಾ. ||೨೬||

೮೮೧

ಪರಮತತ್ವದ ನಿಜಸಂಯುಕ್ತರ,
 ಆನು ನೀನೆಂಬ ಶಬ್ದಸುಖಿಗಳ ತೋರಾ ಎನಗೆ.
 ಮಹಾನುಭಾವರ ತೋರಾ ಎನಗೆ.
 ಲಿಂಗೈಕ್ಯರ, ಲಿಂಗಸುಖಿಗಳ, ಲಿಂಗಗೂಡಾಗಿಪ್ಪರ.
 ಲಿಂಗಾಭಿಮಾನಿಗಳ ತೋರಾ ಎನಗೆ.
 ಅಹೋರಾತ್ರಿ ನಿಮ್ಮ ಶರಣರ ಸೇವೆಯಲ್ಲಿರಿಸು
 ಕೂಡಲಸಂಗಮದೇವಾ.

||೨೭||

೮೮೨

ಅಯ್ಯಾ, ಸಜ್ಜನ ಸದ್ಭಾವರ ಸಂಗದಿಂದ
 ಮಹಾನುಭಾವರ ಕಾಣಬಹುದಯ್ಯಾ.
 ಮಹಾನುಭಾವರ ಸಂಗದಿಂದ
 ಶ್ರೀಗುರುವನರಿಯಬಹುದು,
 ಲಿಂಗವನರಿಯಬಹುದು, ಜಂಗಮವನರಿಯಬಹುದು,
 ಪ್ರಸಾದವನರಿಯಬಹುದು, ತನ್ನ ತಾನರಿಯಬಹುದು.
 ಇದು ಕಾರಣ ಸದ್ಭಕ್ತರ ಸಂಗವನೆ ಕರುಣಿಸು
 ಕೂಡಲಸಂಗಮದೇವಾ, ನಿಮ್ಮ ಧರ್ಮ.

||೨೮||

೮೮೩

ಮರಮರ ಮಥನದಿಂದ ಅಗ್ನಿ ಹುಟ್ಟಿ
 ಆ ಮರನೆಲ್ಲವ ಸುಡದಿಪ್ಪದೆ ?
 ಮಹಾನುಭಾವರ ಸಂಗದಿಂದ ಜ್ಞಾನಾಗ್ನಿ ಹುಟ್ಟಿ
 ಎನ್ನ ತನುಗುಣವೆಲ್ಲವ ಸುಡದಿಪ್ಪದೆ ?
 ಇದು ಕಾರಣ, ಮಹಾನುಭಾವರ ತೋರಿಸು
 ಕೂಡಲಸಂಗಮದೇವಾ.

||೨೯||

೮೮೪

ಅರಿದುದ ಅರಿಯಲೊಲ್ಲದು, ಅದೆಂತಯ್ಯಾ ?
 ಮರೆದುದ ಮರೆಯಲೊಲ್ಲದು, ಅದೆಂತಯ್ಯಾ ?

ಅರಿದು ಮರೆದ ಮನವ
ಕೂಡಲಸಂಗಯ್ಯ ಬಲ್ಲ.

||೩೦||

ೞೞೞ

ಮೀಸಲು ಬೀಸರವಾಗದ ಪರಿಯ ನೋಡಾ:
ಕಾಲು ತಾಗಿದ ಅಗ್ಗವಣಿ, ಕೈಮುಟ್ಟಿದ ಅರ್ಪಿತ,
ಮನಮುಟ್ಟಿದ ಆರೋಗಣೆಯನೆಂತು ಘನವೆಂಬೆನಯ್ಯಾ ?
ಬಂದ ಪರಿಯಲಿ ಪರಿಣಾಮಿಸಿ, ನಿಂದ ಪರಿಯಲಿ ನಿಜಮಾಡಿ,
ಆನೆಂದ ಪರಿಯಲಿ ಕೈಕೋ ಕೂಡಲಸಂಗಮದೇವಾ.

||೩೧||

ೞೞೞ

ಹಾಲೆಂಜಲು ಪೆ[ಯ್ಯ]ನ, ಉದಕವೆಂಜಲು ಮತ್ಸ್ಯದ,
ಪುಷ್ಪವೆಂಜಲು ತುಂಬಿಯ,
ಎಂತು ಪೂಜಿಸುವೆ ಶಿವಶಿವಾ, ಎಂತು ಪೂಜಿಸುವೆ ?
ಈ ಎಂಜಲನತಿಗಳೆವಡೆ ಎನ್ನಳವಲ್ಲ.
ಬಂದುದ ಕೈಕೋ ಕೂಡಲಸಂಗಮದೇವಾ.

||೩೨||

ೞೞೞ

ಶುದ್ಧವಾಯಿತ್ತೆಂಬೆನೆ ? ಸುಯಿಧಾನಿ ನಾನಲ್ಲ.
ಅನುವಾಯಿತ್ತೆಂಬೆನೆ ? ಅವಧಾನಿ ನಾನಲ್ಲ.
ಸುಯಿಧಾನ ಅವಧಾನ ಅರ್ಪಿತವ ನಾನರಿಯೆ.
ಇದ್ದ ಪರಿಯಲಿ ನೀಡಿದಡೆ. ಬಂದ ಪರಿಯಲಿ ಕೈಕೋ
ಕೂಡಲಸಂಗಮದೇವಾ.

||೩೩||

ೞೞೞ

ಪಾದಾರ್ಚನೆಯ ಮಾಡುವೆನಯ್ಯಾ, ಪಾದೋದಕದ ಹಂಗಿಗೆ.
ಶರಣಾರ್ಥಿಯೆಂಬೆನಯ್ಯಾ ಒಕ್ಕುದ ಕೊಂಬ ಹಂಗಿಗೆ.
ಎಡೆಯಾಟ ಕಡಬಡ್ಡಿಯ ಕೊಟ್ಟು ಕೆಟ್ಟಿತ್ತು ನೋಡಾ. ಭಕ್ತಿ.
ಕೂಡಲಸಂಗನ ಶರಣರ ನಿಲವನರಿಯದೆ,
ಮುಯ್ಯಿಗೆ ಮುಯ್ಯಾಗಿ ಕೆಟ್ಟಿತ್ತಯ್ಯಾ ಎನ್ನ ಭಕ್ತಿ.

||೩೪||

೮೮೯

'ಯಸ್ಯ ಕ್ರಿಯಾ ತಸ್ಯ ಭವತಿ' ಎಂದು ಕಟ್ಟಾಚಾರದಲು ಇದ್ದು,
 ನಾನು ಅನುಸರಿಸಿಕೊಂಡು ನಡೆವನ್ನಕ್ಕ ಕರ್ಮಕಾಂಡಿಯಲ್ಲ.
 ಉತ್ಪತ್ತಿ-ಸ್ಥಿತಿ-ಭೋಗ-ಭುಕ್ತಿ ಕಾಯವುಳ್ಳನ್ನಕ್ಕ ಭಕ್ತಿಕಾಂಡಿಯಲ್ಲ,
 ಪರವು ಸಾಧ್ಯವಾಯಿತ್ತೆಂದು ಕ್ರಿಯೆಲ್ಲವ ಮೀರಿ ನಡೆವೆನು.
 ಪರತತ್ವವನರಿದೆಹೆನೆಂಬನ್ನಕ್ಕ ಜ್ಞಾನಕಾಂಡಿಯಲ್ಲ.
 ಇನ್ನು ಕರ್ಮಕಾಂಡ, ಭಕ್ತಿಕಾಂಡ, ಜ್ಞಾನಕಾಂಡ
 ಈ ತ್ರಿವಿಧದಲ್ಲಿ ವಂಚಕನಾದಡೆ
 ಈಸು ವಿಧದೊಳಗೆ ಅಂಗವಿಲ್ಲ,
 ಮೇಲೆ ಸತ್ತುರುಷರ ಸಂಗವಿಲ್ಲ,
 ಯುಕ್ತಿಯಿಲ್ಲ, ಭಕ್ತಿಯೆಂತಹುದಯ್ಯಾ ?
 ಬಲ್ಲವರ ಬೆಸಗೊಂಡಡೆ ಎನ್ನ ಬಿಮ್ಮು ಕೆಟ್ಟಿಹುದೆಂದು
 ಮೆಲ್ಲನೆ ಪ್ರಸಂಗದಿಂದ ತಿಳಿದು ನೋಡುವೆ.
 ಕೂಡಲಸಂಗಮದೇವಾ,
 ಎನ್ನ ಗುಣವ ನೋಡದೆ
 ಶಿವರಾತ್ರಿಯ ಸಂಕಣ್ಣಗಳಿಗೆ ಕರುಣಿಸಿದಂತೆ
 ಎನಗೆ ಕೃಪೆಮಾಡಯ್ಯಾ.

||೩೫||

೮೯೦

ಕಳಾಬಿಂದು ವಟಾಮುಖಿಯೆಂಬ ಹೆಂಗೂಸಿನ ಕೈಯಲು
 ಜಲಾಕಾರವೆಂಬ ಗಡಿಗೈದ್ದಿತ್ತು.
 ಆ ಗಡಿಗೈಯಲ್ಲಿ ಚೆನ್ನಬಸವಣ್ಣ ನೀರ ತಂದ.
 ಮಡಿವಾಳಯ್ಯ ಸಯದಾನವ ತಂದ.
 ಇದರ ಒಲೆಯಡಿಯನುರುಹಿ ಕೊಡಾ ಪ್ರಭುವೆ
 ಕೂಡಲಸಂಗಮದೇವಾ.

||೩೬||

೮೯೧

ದಿಟವ ಮಾಡಿ ಪೂಜಿಸಿದಡೆ ಸಟೆಯ ಮಾಡಿ ಕಳೆವೆ.
 ಸಟೆಯ ಮಾಡಿ ಪೂಜಿಸಿದಡೆ ದಿಟವ ಮಾಡಿ ಕಳೆವೆ.
 ಎಸೆಂಬೆ ? ಎಂತೆಂಬೆ ?

ಸುಖಕ್ಕೆ ತುಂಬಿದ ದೀವಿಗೆ ಮನೆಯೆಲ್ಲವ ಸುಟ್ಟಂತೆ,
ಆನು ಮಾಡಿದ ಭಕ್ತಿ ಎನಗಿಂತಾಯಿತ್ತು, ಕೂಡಲಸಂಗಮದೇವಾ.

||೩೭||

೮೯೨

ಎಂಬತ್ತೆಂಟು ಪವಾಡವ ಮೆರೆದು
ಹಗರಣದ ಚೋಹದಂತಾಯಿತೆನ್ನ ಭಕ್ತಿ.
ತನುವಿನೊಳಗೆ ಮನ ಸಿಲುಕದೆ
ಮನದೊಳಗೆ ತನು ಸಿಲುಕದೆ
ತನು ಅಲ್ಲಮನಲ್ಲಿ ಸಿಲುಕಿತ್ತು,
ಮನ ಚೆನ್ನಬಸವಣ್ಣನಲ್ಲಿ ಸಿಲುಕಿತ್ತು.
ನಾನೇತರಲ್ಲಿ ನೆನೆವೆನಯ್ಯಾ, ಕೂಡಲಸಂಗಮದೇವಾ ?

||೩೮||

೮೯೩

ಭಕ್ತನೆನಿಸುವೆನಯ್ಯಾ ಮೆಲ್ಲಮೆಲ್ಲನೆ,
ಯುಕ್ತನೆನಿಸುವೆನಯ್ಯಾ ಮೆಲ್ಲಮೆಲ್ಲನೆ,
ಸಾರಿ ಶರಣನೆನಿಸುವೆನಯ್ಯಾ ಮೆಲ್ಲಮೆಲ್ಲನೆ,
ಎಡಹುಗುಳಿಗಳ ದಾಂಟಿ ಬರಬರ ಲಿಂಗೈಕ್ಯನೆನಿಸುವೆನಯ್ಯಾ.
ಕೂಡಲಸಂಗಮದೇವಾ, ನಿಮ್ಮಿಂದಧಿಕನೆನಿಸುವೆನಯ್ಯಾ.

||೩೯||

೮೯೪

“ಬಸವ ಬಾಹೈ, ಮರ್ತ್ಯಲೋಕದೊಳಗೆ ಭಕ್ತರುಂಟೆ ? ಹೇಳಯ್ಯಾ”
“ಮತ್ತಾರೂ ಇಲ್ಲಯ್ಯಾ, ಮತ್ತಾರೂ ಇಲ್ಲಯ್ಯಾ, ಮತ್ತಾರೂ ಇಲ್ಲಯ್ಯಾ.
ನಾನೊಬ್ಬನೆ ಭಕ್ತನು,
ಮರ್ತ್ಯಲೋಕದೊಳಗಣ ಭಕ್ತರೆಲ್ಲರೂ ಜಂಗಮ,
ಲಿಂಗ ನೀನೇ ಅಯ್ಯಾ” ಕೂಡಲಸಂಗಮದೇವಾ.

||೪೦||

ಶರಣನ ಮಾಹೇಶ್ವರಸ್ಥಲ

೮೯೫

ಪರಮಪ್ರಭುವೇ, ನೀ ಮುನಿದೆನ್ನ ಮರ್ತ್ಯಲೋಕದೊಳಗಿರಿಸಿದಡೆ
ಆನು ಸ್ಮರಿಸಿದೆನಯ್ಯಾ.

ಕುಲಮದ ಛಲಮದವಿದೇನಯ್ಯಾ ? ದರುಶನಭ್ರಾಂತಿಯಿದೇನಯ್ಯಾ ?
 ಕ್ರಿಯಾಕರ್ಮಸೂತಕವಿದೇನಯ್ಯಾ ?
 ಯದ್ಯಪಿ ಸ್ಯಾತ್ ತ್ರಿಕಾಲಜ್ಞಃ ತ್ರೈಲೋಕ್ಯಾಕರ್ಷಣಕ್ಷಮಃ |
 ತಥಾಪಿ ಲೌಕಿಕಾಚಾರಂ ಮನಸಾಪಿ ನ ಲಂಘಯೇತ್ ||
 ಇಂತೆಂಬುದ ಮೀರಿದೆನಾಗಿ, ಲಿಂಗಯ್ಯಾ ನಿಮ್ಮ ನಂಬಿದೆನಯ್ಯಾ.
 ಇನ್ನು ಕಲಿಯುಗದಲ್ಲಿ ಬಳಸಿದಡೆ
 ಕೂಡಲಸಂಗಮದೇವಾ, ನಿಮ್ಮ ರಾಣವಾಸದಾಣೆ.

||೪೧||

೮೯೬

ತನುಮನಧನವೆಂಬ ಕನ್ನಡ ನೋಡಿಯ್ಯಾ,
 ಎನ್ನದೂ ಅಲ್ಲ, ನಿನ್ನದೂ ಅಲ್ಲ, ಬರಿಯ ಭ್ರಮೆಯ ಮಾತು.
 ಆ ಭ್ರಮೆಗೊಳಗಾಗೆ, ನಿಮ್ಮ ಶ್ರೀಚರಣವ ಬಿಡೆ,
 ಕೂಡಲಸಂಗಮದೇವಾ.

||೪೨||

೮೯೭

ಭಕ್ತ, ಮಾಹೇಶ್ವರ, ಪ್ರಸಾದಿ, ಪ್ರಾಣಲಿಂಗಿ, ಶರಣನೈಕ್ಯನು
 ಮೆಲ್ಲ ಮೆಲ್ಲನೆ ಆದೆಹನೆಂಬನ್ನಬರ ನಾನು ವಜ್ರದೇಹಿಯೆ ?
 ನಾನೇನು ಅಮೃತವ ಸೇವಿಸಿದೆನೆ ?
 ಅನು ಮರುಜವಣಿಯ ಕೊಂಡೆನೆ ?
 ನುಡಿದ ನುಡಿಯೊಳಗೆ ಷಡುಸ್ಥಲ ಬಂದು
 ಎನ್ನ ಮನವನಿಂಬುಗೊಳ್ಳದಿದ್ದಡೆ,
 ಸುಡುವೆನೀ ತನುವ ಕೂಡಲಸಂಗಮದೇವಾ.

||೪೩||

೮೯೮

ಕುಲಗೆಟ್ಟಡೆ ಕೆಡಬಹುದಲ್ಲದೆ ಛಲಗೆಡಬಾರದು.
 ಛಲಗೆಟ್ಟಡೆ ಕೆಡಬಹುದಲ್ಲದೆ ಭಕ್ತಿಯ ಅನು ಕೆಡಬಾರದು.
 ಭಕ್ತಿಯ ಅನು ಕೆಟ್ಟಡೆ ಕೆಡಬಹುದಲ್ಲದೆ ಆಯತ ಕೆಡಬಾರದಯ್ಯಾ.
 ಆಯತ ಕೆಟ್ಟಡೆ ಕೆಡಬಹುದಲ್ಲದೆ ಸ್ವಾಯತ ಕೆಡಬಾರದಯ್ಯಾ.
 ಎಲೆ ಕೂಡಲಸಂಗಮದೇವಯ್ಯಾ, ಮುನ್ನ ಮುಟ್ಟಿತ್ತೆ ಮುಟ್ಟಿತ್ತು,
 ಇನ್ನು ಮುಟ್ಟಿದೆನಾದಡೆ ನಿಮ್ಮ ರಾಣವಾಸದಾಣೆ.

||೪೪||

೮೯೯

ಅಷ್ಟವಿಧಾರ್ಚನೆ ಪೋಡಶೋಪಚಾರವಲ್ಲದೆ
 ನಿಮ್ಮ ಮುಟ್ಟಲರಿಯದರ ಕಂಡಡೆ, ಅಯ್ಯ ಎಂತೆಂಬೆನವರ ?
 ಆವ ಭಾವದಲ್ಲಿ, ಆವ ಜ್ಞಾನದಲ್ಲಿ, ಆವ ಮುಖದಲ್ಲಿ
 ಅರಿವವರದಾರಯ್ಯಾ ? ಏನೆಂಬೆ ?
 ನಿಮ್ಮಲ್ಲಿ ಸಮ್ಯಕ್ಕರಾದ ಸತ್ಯಶರಣರ ಕಂಡು,
 ಕೂಡಲಸಂಗಮದೇವಾ, ಅವರನಯ್ಯ ಎಂಬೆನು.

||೪೫||

೯೦೦

ಮರನ ಹೂವ ಕೊಯಿದು ಮರಕ್ಕೆರಿಸಿ,
 ನದಿಯುದಕವ ನದಿಗರ್ಪಿತವ ಮಾಡಿ,
 ಕರುವನಗಲಿಸಿ, ತಾಯ ಮರುಗಿಸಿ
 ಮೊಲೆವಾಲ ಕರೆದುಣಬೇಡವೋ !
 ಕೂಡಲಸಂಗಮದೇವ ಮಾಡಿದ ಮಾಯೆ,
 ಹಲಬರ ಬಾಯ ಟೊಣೆದೇ ಹೋಯಿತ್ತು.

||೪೬||

೯೦೧

ತಾಪತ್ರಯವೆಂದಡೆ ರೂಪ ಕಾಣುತ್ತ ಕನಲಿದ,
 ಕೋಪದಲ್ಲಿ ಶಿವಕಳೆಯದ ಕರಡಿಗೆಯನೆ ಮುರಿದ,
 ಧೂಪದ ಗುಂಡಿಗೆಯನೊಡೆದ, ದೀಪಾರತಿಯ ನಂದಿಸಿದ,
 ಬಹ ಪರಿಯಾಣದೋಗರವ ತುಡುಕಿದ,
 ಪಾಪಕರ್ಮಸಂಹರನು ಕೂಡಲಸಂಗಮದೇವಾ, ನಿಮ್ಮ ಶರಣ.

||೪೭||

೯೦೨

ಈ ಲೋಕದ ಭೀತರು, ಆ ಲೋಕದ ಕಲಿಗಳು,
 ಸಾಲೋಕ್ಯ, ಸಾಮೀಪ್ಯ, ಸಾರೂಪ್ಯ, ಸಾಯುಜ್ಯರೆಲ್ಲರು
 ಅಜನಿತಂಗೆ ಸರಿಯೆ ?
 ಮೂಜಗದಲ್ಲಿ ನಿ[ರು]ತರು ಕೂಡಲಸಂಗನ ಶರಣರು
 ತ್ರಿವಿಧವನರಿಯರು.

||೪೮||

೯೦೩

ತಾಗು ನಿರೋಧದ, ಆಗುಹೋಗನರಿಯದ
ಶರಣನ ಚರಿತ್ರವ ನೋಡಿ ನೋಡಿ ಬೆರಗಾದೆನಯ್ಯಾ,
ಕೂಡಲಸಂಗಮದೇವಯ್ಯನಲ್ಲಿ ತಾನು ಸುಯಿಧಾನಿಯಾ[ಗೆ]

||೪೯||

೯೦೪

ಜಗವ ಸುತ್ತಿಪ್ಪುದು ನಿನ್ನ ಮಾಯೆಯಯ್ಯಾ,
ನಿನ್ನ ಸುತ್ತಿಪ್ಪುದು ಎನ್ನ ಮನ ನೋಡಯ್ಯಾ.
ನೀನು ಜಗಕ್ಕೆ ಬಲ್ಲಿದನು, ಅನು ನಿನಗೆ ಬಲ್ಲಿದನು ಕರವಯ್ಯಾ
ಕರಿಯು ಕನ್ನಡಿಯೊಳಗಡಗಿದಂತಯ್ಯಾ,
ಎನೊಳಗೆ ನೀನಡಗಿದೆ ಕೂಡಲಸಂಗಮದೇವಾ.

||೫೦||

ಶರಣನ ಪ್ರಸಾದಿಸ್ಥಲ

೯೦೫

ಎನಗೆ ಗುರುವಿನ ಪ್ರಸಾದ, ನಿನಗೆ ಚೆನ್ನನ ಪ್ರಸಾದ,
ಎನಗೆಯೂ ನಿನಗೆಯೂ ಸಮಯಾಚಾರ ಸರಿ.
ಕೂಡಲಸಂಗಮದೇವಾ, ನೀನೆನಗೆ ಚಿಕ್ಕ ತಮ್ಮ.

||೫೧||

೯೦೬

ಶುದ್ಧಾತ್ಮ ಪರಮಾತ್ಮರಿಬ್ಬರೂ
ಒಂದು ರತ್ನಕ್ಕೆ ಹೆಣಗಾಟವನಾಡಿಹರು.
ಅವರ ಹೆಣಗಾಟವ ನೋಡಿ ಆ ರತ್ನವ ಸೆಳೆದುಕೊಂಡಡೆ
ಕೂಡಲಸಂಗಮದೇವಂಗಾರೋಗಣೆಯಾಯಿತ್ತು.

||೫೨||

೯೦೭

ಆ ರತ್ನ ಪ್ರಸಾದವನಾರಾಧಿಸುತ್ತಿರಲು
ಆ ಪ್ರಸಾದದಲ್ಲಿ ಬೀಳುತ ಆಳುತ್ತಿದ್ದಿತ್ತು, ನೋಡಾ.
ಅದ ಹಲಬರು ನೋಡಿ ನೋಡಿ ಹೋಗುತ್ತಿದ್ದರು.

ಆ ಪ್ರಸಾದ ತಾನೇ ಬಂದು ಎನ್ನ ಸುತ್ತಿಕೊಂಡಿತ್ತು.
ಇದ ಪದಾರ್ಥವ ಮಾಡಿಕೊಡಯ್ಯಾ ಕೂಡಲಸಂಗಮದೇವಾ.

||೫೩||

೯೦೮

ಎಲ್ಲರ ಗಂಡರು ಬೇಂಟೆಯ ಹೋದರು,
ನೀನೇಕೆ ಹೋಗಿ, ಎಲೆ ಗಂಡನೆ ?
ಸತ್ತುದ ತಾರದಿರು, ಕೈ ಮುಟ್ಟಿ ಕೊಲ್ಲದಿರು.
ಅಡಗಿಲ್ಲದ ಮನೆಗೆ ಬಾರದಿರು.
ದೇವರ ಧರ್ಮದಲೊಂದು ಬೇಂಟೆ ದೊರೆಕೊಂಡಡೆ
ಕೂಡಲಸಂಗಮದೇವಂಗರ್ಪಿತ ಮಾಡುವೆ, ಎಲೆ ಗಂಡನೆ.

||೫೪||

ಶರಣನ ಪ್ರಾಣಲಿಂಗಿಸ್ಥಲ

೯೦೯

ಕಣ್ಣೊಳಗೆ ಕಣ್ಣಿದ್ದು ಕಾಣಲೇಕರಿಯರಯ್ಯಾ ?
ಕಿವಿಯೊಳಗೆ ಕಿವಿಯಿದ್ದು ಕೇಳಲೇಕರಿಯರಯ್ಯಾ ?
ಘ್ರಾಣದೊಳಗೆ ಘ್ರಾಣವಿದ್ದು ವಾಸಿಸಲೇಕರಿಯರಯ್ಯಾ ?
ಜಿಹ್ವೆಯೊಳಗೆ ಜಿಹ್ವೆಯಿದ್ದು ರುಚಿಸಲೇಕರಿಯರಯ್ಯಾ ?
ಸ್ಪರ್ಶನದೊಳಗೆ ಸ್ಪರ್ಶನವಿದ್ದು ಮುಟ್ಟಲೇಕರಿಯರಯ್ಯಾ ?
ಪ್ರಾಣದೊಳಗೆ ಪ್ರಾಣವಿದ್ದು ನೆನೆಯಲೇಕರಿಯರಯ್ಯಾ ?
ಕಾಯದೊಳಗೆ ಕಾಯವಿದ್ದು ಬಿಡದು, ಬೇರಾಗದು.
ಕೂಡಲಸಂಗಮದೇವಾ,
ನೀನಿಕ್ಕಿದ ಅಣಕದ ಭೇದವ ಭೇದಿಸಬಾರದಯ್ಯಾ.

||೫೫||

೯೧೦

ಗ್ರಹ ಬಂದು ಅವರಿಸಲೊಡನೆ ತನ್ನ ಮರೆಸುವುದು,
ಮತ್ತೊಂದಕ್ಕೆ ಇಂಬುಗೊಡಲೀಯದಯ್ಯಾ.
ಕೂಡಲಸಂಗಮದೇವನ ಅರಿವು ಅನುಪಮವಾಗಲೊಡನೆ
ಬೆವಹಾರದೊಳಗಿರಲೀಯದಯ್ಯಾ.

||೫೬||

೯೦೦

ಭೂತಿಕನ ಸೀರೆಯ ಸಾತ್ವಿಕ ನೆರೆ ಉಟ್ಟುಡೆ
 ಭೂತಿಕ ಸಾತ್ವಿಕನಾದ, ಸಾತ್ವಿಕ ಭೂತಿಕನಾದ;
 ಈ ಮಾತು ಬಿದ್ದುದು ನೋಡಾ, ರಾಜಬೀದಿಯಲ್ಲಿ.
 ಅಯ್ಯಾ, ಭೂತ ಕೆಣಕಿದಡಿಲ್ಲ, ಮಾತ ಮುಚ್ಚಿದಡಿಲ್ಲ
 ಓತು ಕೂಡುವ ಅನುವ, ಕೂಡಲಸಂಗಮದೇವ ತಾನೆ ಬಲ್ಲ.

||೫೭||

ಶರಣನ ಐಕ್ಯಸ್ಥಲ

೯೦೧

ಮನೆಯ ಗಂಡನ ಮನೆವಾರ್ತೆಯನೇನ ಹೇಳುವೆನವ್ವಾ !
 ಅಂಗವಿದ್ಯೆಯನೊಲ್ಲ,
 ಕಂಗಳೊಳಗಣ ಕಸವ ಕಳೆದಲ್ಲದೆ ನೋಡಲೀಯ,
 ಕೈಯ ತೊಳೆದಲ್ಲದೆ ಮುಟ್ಟಲೀಯ,
 ಕಾಲ ತೊಳೆದಲ್ಲದೆ ಹೊಂದಲೀಯ.
 ಇಂತೀ ಸರ್ವಾಂಗ ತಲೆದೊಳೆದ ಕಾರಣ,
 ಕೂಡಲಸಂಗಮದೇವನೆನ್ನ ಕೂಡಿಕೊಂಡನವ್ವಾ.

||೫೮||

೯೦೨

ಅಳಿಯನ ಕಂಡಡೆ ನಾಚಿಂಬೆ ಮಗಳೆ,
 ಅಳಿಯನ ಕಂಡಡೆ ತೊಲಗೆಂಬೆ ಮಗಳೆ,
 ನಾಚುವಡೆ ಮೊರೆಯಿಲ್ಲ, ತೊಲಗುವಡೆ ನೆಲನಿಲ್ಲ.
 ಇಬ್ಬರಿಗೊಬ್ಬ ಗಂಡನಾದ ಬಳಿಕ
 ಇನ್ನೆಲ್ಲಿಯ ಮೊರೆ ಮಗಳೆ ?
 ಕೂಡಲಸಂಗಮದೇವಯ್ಯನೆಂಬ ಗಂಡನಾದ ಬಳಿಕ
 ಇನ್ನೆಲ್ಲಿಯ ಮೊರೆ ಮಗಳೆ ?

||೫೯||

೯೦೪

ಸತ್ಯವಿದೆ. ಸಮಾಧಾನವಿದೆ, ಮನಕ್ಕೆ ಬಾರದಿದೇನಯ್ಯಾ ?
 ಸರ್ವಸನುಮತವೆಂಬ ಸುಖವಿದೆ, ಮನಕ್ಕೆ ಸೋಂಕದಿದೇನಯ್ಯಾ ?
 ಆನೀನೆಂಬುದೊಂದು ಘನವಿದೆ.
 ಕೂಡಲಸಂಗಮದೇವಾ, ಭ್ರಮೆಯೋ ?

||೬೦||

೯೦೫

ಸಿನೆ ಬಂಜೆಯರಿಬ್ಬರಿಗೊಬ್ಬ ಮಗ ಹುಟ್ಟಿ.
 ಅವನೆನ್ನ ರಿಣಕ್ಕೊಡೆಯನಾದ.
 ಅವನೆನ್ನ ಧನಕ್ಕೊಡೆಯನಾದ,
 ಅನು ಗಳಿಸಿದ ಒಮ್ಮನಕ್ಕೆ ಅಗಲದೆ ಮೋಹಿತನಾದ.
 ಕೂಡಲಸಂಗಮದೇವನಂತಪ್ಪ ಮಗ ಹುಟ್ಟಿದಡೆ,
 ಇದ್ದನಯ್ಯಾ ಕಾಯ ಮಾತೆಯಾಗಿ, ಜೀವ ಪಿತನಾಗಿ
 ನಾನಿರಿಸಿದಂತೆ.

||೬೧||

೯೦೬

ಪೂಜೆಯುಳ್ಳನ್ನಬರ ಲಿಂಗವ ಹಾಡಿದೆ.
 ಮಾಟವುಳ್ಳನ್ನಬರ ಜಂಗಮವ ಹಾಡಿದೆ,
 ಜಿಹ್ವೆಯುಳ್ಳನ್ನಬರ ಪ್ರಸಾದವ ಹಾಡಿದೆ.
 ಈ ತ್ರಿವಿಧ ನಾಸ್ತಿಯಾದ ಬಳಿಕ
 ಎನ್ನ ನಾ ಹಾಡಿಕೊಂಡೆ ಕಾಣಾ.
 ಕೂಡಲಸಂಗಮದೇವಾ.

||೬೨||

೯೦೭

ಅನಾಯಸದಿಂದ ಮನೆಯ ಮಾಡಿ,
 ನಿರಾಯಾಸದಿಂದ ಪರಮಸುಖಿ !
 ರೂಪಿಸುವಲ್ಲಿ ರೂಪಾಧಿಕ, ನೋಡುವಲ್ಲಿ ನೋಟ ಘನ.
 ಇಂತಹ ಸಹಜಸಂಗಿಯ ನಿಲವಿನ ಪರಿ:
 ಉದಕದೊಳಗಣ ಬಿಂದು ಉದಯರತ್ನದಂತೆ
 ಕೂಡಲಸಂಗನ ಶರಣರ ನಿಲವು.

||೬೩||

೯೧೮


ಮರುಳುತಲೆ ಹುರುಳುತಲೆ ನೀನೆ ದೇವಾ,
 ಹೆಂಗೂಸು ಗಂಡುಗೂಸು ನೀನೇ ದೇವಾ,
 ಎಮ್ಮಕ್ಕನ ಗಂಡ ನೀನೇ ದೇವಾ.
 ಕೂಡಲಸಂಗಮದೇವಾ,
 ಭ್ರಾಂತಳಿದು ಭಾವನಿಂದುದಾಗಿ.

||೬೪||

೯೧೯

ತೆರಹಿಲ್ಲದ ನಡೆ, ತೆರಹಿಲ್ಲದ ನುಡಿ
 ತೆರಹಿಲ್ಲದ ಸಂಭಾಷಣೆ ಸುಖವು.
 ತೆರಹಿಲ್ಲದೆ ನಂಬಿದೆ, ಸ್ವಾನುಭಾವ ಸುಖವು,
 ತೆರಹಿಲ್ಲದ ಮಹಿಮೆ, ತೆರಹಿಲ್ಲದ ವಿಚಾರ
 ಕೂಡಲಸಂಗಮದೇವಾ, ನಿಮ್ಮ ಶರಣಿಗೆ !

||೬೫||



ಲಿಪಿ ಸಂಕಲನ

ಐಕ್ಯನ ಜ್ಞಾನಿಸ್ಥಲ

೯೨೦

ಮೂರರಪ್ರಾಯನ ಐದು ಬೆಟ್ಟವನಿಂಬುಗೊಂಡು,
ಅಕಟಕಟಾ, ಮಾಡಿ ಕೆಟ್ಟರು. ಮಾಡದೆ ಕೆಟ್ಟರು,
ನೀಡಿ ಕೆಟ್ಟರು, ನೀಡದೆ ಕೆಟ್ಟರು.
ಕೂಡಲಸಂಗಮದೇವನ ಬಸಿರ ಮಧ್ಯದ
ಬಯಲ ಸಮಾಧಿಯಲಿಕ್ಕದೆ ಕೆಟ್ಟರು.

||೧||

೯೨೧

ಉಮಾಧಿನಾಥರು ಕೋಟಿ, ಪಂಚವಕ್ತರು ಕೋಟಿ,
ನಂದಿವಾಹನರೊಂದು ಕೋಟಿ ನೋಡಯ್ಯಾ.
ಸದಾಶಿವರು ಕೋಟಿ, ಗಂಗೆವಾಳುಕ ಸಮರುದ್ರಿವರೆಲ್ಲರು
ಕೂಡಲಸಂಗನ ಸಾನ್ನಿಧ್ಯರಲ್ಲದೆ
ಸಮರಸವೇದ್ಯರೊಬ್ಬರೂ ಇಲ್ಲ.

||೨||

೯೨೨

ರಕ್ಕಸಿಯ ಮನೆಯಲು ಭೋಜನವನುಂಡು
ತೃಪ್ತಿಯಾಯಿತ್ತೆಂದು ಬೆಸಗೊಂಡಡೆ ಹೇಳಿಹೆನು:
ನೀರ ಕೈಯಲು ಕಿಚ್ಚ ಬಯ್ಕೆಯ ಕೊಟ್ಟಂತೆ
ಸಾಯುಜ್ಯಪದವಿಯನವರೆತ್ತ ಬಲ್ಲರು ?
ಮಹಾದಾನಿ ಕೂಡಲಸಂಗಮದೇವರ
ಸಮರಸದ ಸುಖವನವರೆತ್ತ ಬಲ್ಲರು ?

||೩||

೯೨೩

ಬಯಲ ರೂಪ ಮಾಡಬಲ್ಲಾತನೆ ಶರಣನು,
ಆ ರೂಪ ಬಯಲ ಮಾಡಬಲ್ಲಾತನೆ ಲಿಂಗಾನುಭಾವಿ.
ಬಯಲ ರೂಪ ಮಾಡಲರಿಯದಿದ್ದಡೆ ಎಂತು ಶರಣನಂಬೆ ?
ಆ ರೂಪ ಬಯಲು ಮಾಡಲರಿಯದಿದ್ದಡೆ ಎಂತು ಲಿಂಗಾನುಭಾವಿಯೆಂಬೆ ?
ಈ ಉಭಯ ಒಂದಾದಡೆ ನಿಮ್ಮಲ್ಲಿ ತೆರಹುಂಟೆ
ಕೂಡಲಸಂಗಮದೇವಾ ?

||೪||

೯೨೪

ದೇವಲೋಕ ಮರ್ತ್ಯಲೋಕವೆಂಬ ಸೀಮೆಯುಳ್ಳನ್ನಕ್ಕ
ಕೇವಲ ಶರಣನಾಗಲರಿಯು.

ಸತ್ತು ಬೆರಸಿಹನೆಂದಡೆ ಕಬ್ಬಿನ ತುದಿಯ ಮೆಲಿದಂತೆ
ಕೂಡಲಸಂಗಮದೇವಾ.

||೫||

೯೨೫

ಮಾತಿಲ್ಲ ನುಡಿಯಿಲ್ಲ, ಏತಕ್ಕೆ ಮುನಿದಿರಿ ?
ಮಾತಾಡಿದಡೆ ಕೆಯ್ಯ ಬೆಳಸೆಂಬುದನರಿಯಿರೆ ಆಯ್ಯಾ ?
ಮಾತು ಕೆಟ್ಟಲ್ಲದೆ ತಾನಾಗಬಾರದು.

ಕೂಡಲಸಂಗಮದೇವಯ್ಯಾ
ಮಾತಿಂದ ಬರ್ಕು ಭವಭಾರಘೋರ.

||೬||

೯೨೬

ಏನನಾದಡೆಯೂ ಸಾಧಿಸಬಹುದು,
ಮತ್ತೇನನಾದಡೆಯೂ ಸಾಧಿಸಬಹುದಯ್ಯಾ
ತಾನಾರೆಂಬುದ ಸಾಧಿಸಬಾರದು,
ಕೂಡಲಸಂಗಮದೇವರ ಕರುಣವುಳ್ಳವಂಗಲ್ಲದೆ.

||೭||

೯೨೭

ಜೀವಾತ್ಮ ಅಂತರಾತ್ಮನ ಸುದ್ದಿಯ ಬೆಸಗೊಂಬಡೆ ಹೇಳಿಹೆ ಕೇಳಿ ಭೋಃ
ಹುಸಿಯ ಸಂಕಲೆಯಾಗಿದ್ದಲ್ಲಿ ಕಾದುಕೊಂಡಿದ್ದನೊಬ್ಬ.

ಕಥೆ ಕನಸ ಮಾಡಿ ಹೇಳುತ್ತಿದ್ದನೊಬ್ಬ.
ಪರಾಪರಕ್ಕೆ ಹೋಗಿ ಪರಮನ ಸುದ್ದಿಯ ಕೊಂಡುಬರುತ್ತಿಪ್ಪ
ಅವರಿಬ್ಬರನೂ ಕೆಡೆಮೆಟ್ಟಿ ಹೋಹಾಗ.

ಲೋಕ ನಿರ್ಬುದ್ಧಿಗೊಂಡಿತ್ತು, ಕೂಡಲಸಂಗಮದೇವಾ.

||೮||

೯೨೮

ಸಮರತಿ, ಸಮಕಳೆ, ಸಮಸುಖ, ಸ್ವಾನುಭಾವ
ಹಿರಿದು ಕಿರಿದಾದುದನಾರೂ ಅರಿಯರು.

ಪಾಪಾಣಪರೀಕ್ಷೆವಂತನಂತೆ
ಗುರುವಿಲ್ಲದವರಂತಿರಲಿ.

ಕೂಡಲಸಂಗಮದೇವಯ್ಯಾ,
ಗುರುವುಳ್ಳವರ ನಿಜವಿಂತುಟು.

||೯||

೯೨೯

ಗುರುಶಿಷ್ಯ ಸಂಬಂಧವಾದುದಕ್ಕೆ ಇದು ಚಿಹ್ನೆ;
ಹಿಂದ ಬಿಟ್ಟು ಮುಂದ ಹಿಡಿಯಲೇಬೇಕು.
ಕೂಡಲಸಂಗಮದೇವ ಕೇಳಯ್ಯಾ,
ಕಿಚ್ಚಿನೊಳಗೆ ಕೋಲ ಬೈಚಿಟ್ಟಂತಿರಬೇಕು.

||೧೦||

೯೩೦

ಲಿಂಗವ ಪೂಜಿಸಿ ಫಲವೇನಯ್ಯಾ,
ಸಮರತಿ ಸಮಕಳೆ ಸಮಸುಖವನರಿಯದನ್ನಕ್ಕ ?
ಲಿಂಗವ ಪೂಜಿಸಿ ಫಲವೇನಯ್ಯಾ,
ಕೂಡಲಸಂಗಮದೇವರ ಪೂಜಿಸಿ
ನದಿಯೊಳಗೆ ನದಿ ಬೆರಸಿದಂತಾಗದನ್ನಕ್ಕ ?

||೧೧||

ಐಕ್ಯನ ಐಕ್ಯಸ್ಥಲ

೯೩೧

ಒಲೆಯಡಿಯನುರುಹಿದಡೆ
ಗೋಳಕನಾಥನ ಕೊರಳ ಸುತ್ತಿತ್ತು,
ಮಹೀತಳನ ಜಡೆ ಸೀಯಿತ್ತು, ಮರೀಚಿಕನ ಶಿರ ಬೆಂದಿತ್ತು,
ರುದ್ರನ ಹಾವುಗೆ ಉರಿಯಿತ್ತು, ದೇವಗಣಂಗಳು ನಿವಾಟವಾದರು,
ಮಡದಿಯರೈವರು ಮುಡಿಯ ಹಿಡಿದುಕೊಂಡು ಹೋದರು,
ಕೂಡಲಸಂಗಮದೇವ ಭಸ್ಮಧಾರಿಯಾದ.

||೧೨||

೯೩೨

ಆ ಭಸ್ಮತಾಗಿ ಬ್ರಹ್ಮ ತನ್ನ ಕಪಾಲವಿಡಿದನು.
ಗಣನಾಥನ ಐವತ್ತೆರಡು ಸರ ಹರಿದು ಬಿದ್ದವು.
ಆ ಭಸ್ಮತಾಗಿ ಅಂಡಜಮುಗ್ಧಿಯ ಮೂರು ಮೊಲೆ ಹರಿದು ಬಿದ್ದವು.

ನಾದಪ್ರಿಯ ನಂದಿಯನೇರಿಕೊಂಡು
ಅತೀತನ ಮೇಲೆ ಆನಂದಸಿಂಹಾಸನವನಿಕ್ಕಿ ಕುಳ್ಳಿತ್ತ.
ಕೂಡಲಸಂಗಮದೇವರ ದೇವತ್ವ ಕೆಟ್ಟಿತ್ತು.

||೧೩||

೯೩೩

ನಾನೊಮ್ಮೆ ಬೇಂಟೆಯ ಹೋದಡೆ ಭಸಿತಕ್ಕಾಹುತಿಯನಿಕ್ಕಿಹೆಸೆಂದು
ಸಾಸಿರದೇಳುನೂರು ವರುಷ ಒಬ್ಬ ರಾಜನ ಕೊಂದೆನು.
ಅವನ ಹೆಂಡತಿ ಐವತ್ತೆರಡು ಕಣ್ಣವಳು,
ಅವಳು ತನ್ನ ಹೂಮುಡಿಯ ಬಿಟ್ಟು ಅತ್ತಳು.
ಅವಳ ಬಾಯಲ್ಲಿ ಅಜ ಬಿದ್ದ, ಕಂಗಳಲ್ಲಿ ಧೂಮಕೇತು ಬಿದ್ದ.
ಕೂಡಲಸಂಗಮದೇವರ ದೇವತ್ವ ಕೆಟ್ಟಿತ್ತು.

||೧೪||

೯೩೪

ಲಿಂಗಾರ್ಚನೆಯ ಮಾಡುವ ಮಹಿಮರೆಲ್ಲರೂ
ಸಲಿಗೆವಂತರಾಗಿ ಒಳಗೈದಾರೆ.
ಆನು ದೇವಾ ಹೊರಗಣವನು.
'ಸಂಬೋಳಿ ಸಂಬೋಳಿ' ಎನುತ್ತ ಇಂಬಿನಲ್ಲಿ ಇದೇನೆ.
ಕೂಡಲಸಂಗಮದೇವಾ
ನಿಮ್ಮ ನಾಮವಿಡಿದ ಅನಾಮಿಕ ನಾನು.

||೧೫||

೯೩೫

ಶಿವಶಿವಾ ಮೂರ್ತಿಗೆ ಸತ್ಯಶುದ್ಧ ಉಂಟೆಂಬಿರಿ.
ಸತ್ಯ[ಶುದ್ಧ]ವುಳ್ಳವಂಗೆ ಗುರುವಿಲ್ಲ, ಸತ್ಯ[ಶುದ್ಧ]ವುಳ್ಳವಂಗೆ ಲಿಂಗವಿಲ್ಲ,
ಸತ್ಯ[ಶುದ್ಧ]ವುಳ್ಳವಂಗೆ ಜಂಗಮವಿಲ್ಲ, ಸತ್ಯ[ಶುದ್ಧ]ವುಳ್ಳವಂಗೆ ಪ್ರಸಾದವಿಲ್ಲ,
ಸತ್ಯ[ಶುದ್ಧ]ವುಳ್ಳವಂಗೆ ಗಣತ್ವವಿಲ್ಲ ಕೇಳಿರೆ.
ಸತ್ಯಶುದ್ಧ ದೇವರಿಗೆ ಉಪಚಾರವುಂಟು,
ಸತ್ಯಶುದ್ಧ ದೇವರಿಗೆ ಧ್ಯಾನವೌನ ಅನುಷ್ಠಾನವುಂಟು.
ಸತ್ಯಶುದ್ಧ ಉಪದೇಶಕ್ಕೆ ಜಪ ತಪ ಸಂಜೆ ಸಮಾಧಿ
ಹೋಮ ನೇಮ ನಿತ್ಯ ಅಷ್ಟವಿಧಾರ್ಚನೆ ಪೋಡಶೋಪಚಾರವುಂಟು.
ಸತ್ಯಶುದ್ಧ ದೇವರಿಗೆ ಉಪಚಾರವುಂಟಾದ ಕಾರಣ
ಇಂತಪ್ಪ ಸತ್ಯಶುದ್ಧ ಗುರುವಿಗೆ ಶರಣೆನ್ನೆ,
ಇಂತಪ್ಪ ಸತ್ಯಶುದ್ಧ ಲಿಂಗಕ್ಕೆ ಶರಣೆನ್ನೆ.

ಇಂತಪ್ಪ ಸತ್ಯಶುದ್ಧ ಜಂಗಮಕ್ಕೆ ಶರಣೆನ್ನೆ,
 ಇಂತಪ್ಪ ಸತ್ಯಶುದ್ಧ ಪ್ರಸಾದಕ್ಕೆ ಕೈಯಾನೆ.
 ಇವರೆಲ್ಲರು ಬ್ರಹ್ಮನ ಮಕ್ಕಳು.
 ಎನಗೆ ಸತ್ಯವೂ ಇಲ್ಲ, ಅಸತ್ಯವೂ ಇಲ್ಲ.
 ಅವ ಸಹಜವೂ ಇಲ್ಲದ ಲಿಂಗೈಕ್ಯ ಕಾಣಾ
 ಕೂಡಲಸಂಗಮದೇವಾ.

||೧೬||

ಐಕ್ಯನ ಭಕ್ತಸ್ಥಲ

೯೩೬

ಭಕ್ತನಾಯಿತ್ತೆ ಭಕ್ತಿದಾಸೋಹ, ಯುಕ್ತನಾಯಿತ್ತೆ ಯುಕ್ತಿದಾಸೋಹ,
 ಐಕ್ಯನಾಯಿತ್ತೆ ಮಮಕಾರ ದಾಸೋಹ,
 ಸರ್ವದಲೆ ದಾಸೋಹವೇ ಬೇಕು.
 ಈ ದಾಸೋಹದ ಅನುವ ಕೂಡಲಸಂಗಯ್ಯ ತಾನೆ ಬಲ್ಲ.

||೧೭||

೯೩೭

ಜಲವ ನುಂಗಿತ್ತಯ್ಯಾ ಎನ್ನ ಕರವು,
 ಪತ್ರೆಯ ನುಂಗಿತ್ತಯ್ಯಾ ಎನ್ನ ಶಿಖೆ.
 ಎನ್ನಯ ಮಂತ್ರ ಭಿನ್ನವಾಯಿತ್ತು.
 ಇಂತೀ ದ್ವಿವಿಧ ಒಂದಾಗದ ಮುನ್ನ
 ಕೂಡಲಸಂಗಮದೇವರು ಪೂಜೆಗೊಂಡರು.

||೧೮||

೯೩೮

ಎಲ್ಲವ ಬೇಡಿದರೆಮ್ಮವರು, ಒಂದ ಬೇಡ ಮರೆದರಯ್ಯಾ,
 ಮರ್ತ್ಯಲೋಕದ ಗಣಂಗಳು ಒಂದ ಬೇಡ ಮರೆದರು.
 ಕೂಡಲಸಂಗಮದೇವಾ, ಎನ್ನ ಬೇಡ ಮರೆದರು.

||೧೯||

೯೩೯

ಭಿತ್ತಿಯಿಲ್ಲದ ಚಿತ್ತಾರದಂತೆ
 ಭಕ್ತಿಯಿಲ್ಲದ ಪ್ರಮಥನಾಗಿದ್ದೆನಯ್ಯಾ ?

ಸತ್ಯವಿಲ್ಲದ ಶರಣನಾಗಿದ್ದೆನಯ್ಯಾ ?
 ಗೆರೆಯಿಲ್ಲದ ಕೋಲಲ್ಲಿ ಉದ್ಧರೆಯನಿಕ್ಕಿದ
 ಭಂಡದ ಹರದನಂತಾದೆನಯ್ಯಾ ಕೂಡಲಸಂಗಮದೇವಾ.

||೨೦||

೯೪೦

ಆಯತ ಒಂದೆಡೆಯಲ್ಲಿ ತೆರನನರಿಯರಾಗಿ
 ನೋಡಬಾರದು, ನೋಡಿ ನುಡಿಸಬಾರದು.
 ಅದು. ತಿದ್ದಬಾರದ ಡೊಂಕು ಕೂಡಲಸಂಗನ ಭಕ್ತಿ.

||೨೧||

ಐಕ್ಯನ ಮಾಹೇಶ್ವರ ಸ್ಥಲ

೯೪೧

ಸತ್ತು ಹುಟ್ಟುವನಲ್ಲ, ಸಂದೇಹ ಸೂತಕಿಯಲ್ಲ
 ಆಕಾರ ನಿರಾಕಾರ ನೋಡಯ್ಯಾ !
 ಕಾಯವಂಚಕನಲ್ಲ, ಜೀವವಂಚಕನಲ್ಲ
 ನಿರಂತರ ಸಹಜ ನೋಡಯ್ಯಾ !
 ಶಂಕೆಯಿಲ್ಲದ ಮಹಿಮನು ನೋಡಯ್ಯಾ,
 ಕೂಡಲಸಂಗನ ಶರಣನುಪಮಾತೀತ ನೋಡಯ್ಯಾ.

||೨೨||

೯೪೨

ದಶದಿಕ್ಕು ಧರೆ ಗಗನವೆಂಬುದ ನಾನರಿಯೆನಯ್ಯಾ,
 'ಲಿಂಗಮಧ್ಯೇ ಜಗತ್ ಸರ್ವಂ' ಎಂಬುದ ನಾನರಿಯೆನಯ್ಯಾ,
 ಲಿಂಗಸೋಂಕಿನ ಸುಖದೊಳಗೆ.
 ಕೂಡಲಸಂಗಮದೇವಯ್ಯಾ, ಅಂಬುಧಿಯೊಳಗೆ ಬಿದ್ದಾ ಲಿಕಲ್ಲಿನಂತೆ
 ಭಿನ್ನಭಾವನರಿಯದೆ 'ಶಿವಶಿವಾ' ಎನುತ್ತಿದ್ದೆ ನಾನು.

||೨೩||

ಐಕ್ಯನ ಪ್ರಸಾದಿಸ್ಥಲ

೯೪೩

ಮಿಥ್ಯವನಳಿದುಳಿದ ಸತ್ಯಪ್ರಸಾದಿ,
 ರಂಜನವಿಲ್ಲದ ನಿರಂಜನ ಪ್ರಸಾದಿ,
 ದುಃಖವನಳಿದ ಘನಾನಂದಪ್ರಸಾದಿ,
 ಅನಿತ್ಯವಿಲ್ಲದ ನಿತ್ಯಪ್ರಸಾದಿ,
 ಖಂಡಿತವಿಲ್ಲದ ಅಖಂಡಿತಪ್ರಸಾದಿ,
 ಕೂಡಲಸಂಗಮದೇವರಲ್ಲಿ ತಾನೆ ಪ್ರಸಾದಿ.

||೨೪||

೯೪೪

ಹುಸಿಯಿಂದೆ ಜನಿಸಿದೆನಯ್ಯಾ ಮರ್ತ್ಯಲೋಕದೊಳಯಿಂಕೆ.
 ಹುಸಿಯಿಂದೆ ಲಿಂಗವ ಹೆಸರುಗೊಂಡು ಕರೆದೆನಯ್ಯಾ,
 ಅದು ಎನಗೆ ಭಾವವೂ ಅಲ್ಲ, ನಿರ್ಭಾವವೂ ಅಲ್ಲದೆ ನಿಂದಿತ್ತಯ್ಯಾ.
 ಅದರ ಅಪಯವಂಗಳೆಲ್ಲವು ಜಂಗಮವಯ್ಯಾ,
 ಅದಕ್ಕೆ ಎನ್ನಲ್ಲುಳ್ಳ ಸಯದಾನ ಮಾಡಿ ನೀಡಿದೆನಯ್ಯಾ.
 ಆ ಪ್ರಸಾದಕ್ಕೆ ಶರಣೆಂದೆನಯ್ಯಾ,
 ಅದು ಸಾರವೂ ಅಲ್ಲ, ನಿಸ್ಸಾರವೂ ಅಲ್ಲ.
 ಆ ಪ್ರಸಾದದಲ್ಲಿ ನಾನೇ ತದ್ಗತನಾದೆ ಕಾಣಾ.
 ಕೂಡಲಸಂಗಮದೇವಾ.

||೨೫||

೯೪೫

ಬೆಳಗಿನೊಳಗಣ ಬೆಳಗು ಮಹಾಬೆಳಗೆಂಬ
 ಪ್ರಸಾದದಲ್ಲಿ ಒದಗಿದ ಪ್ರಸಾದಿಯ ಪರಿಣಾಮದ
 ಪರಮಾನಂದವನೇನೆಂದುಪಮಿಸುವೆನಯ್ಯಾ ?
 ಪರಮಾಶ್ರಯವೇ ತಾನಾಗಿ. ಕೂಡಲಸಂಗಮದೇವಯ್ಯಾ,
 ಚೆನ್ನಬಸವಣ್ಣನೆಂಬ ಮಹಾಪ್ರಸಾದಿ
 ಎನ್ನ ವಾಙ್ಮನಕೈಗೋಚರನಾ[ಗೆ]. ನಾನೇನೆಂಬೆನಯ್ಯಾ.

||೨೬||

ಐಕ್ಯನ ಪ್ರಾಣಲಿಂಗಿಸ್ಥಲ

೯೪೬

ಆಯತವೆಂಬುದು ಭಂಗ, ಸ್ವಾಯತವೆಂಬುದು ಭವ.
ಆಯತವರಿಯೆ, ಸ್ವಾಯತವರಿಯೆ,
ಭಾವದಲ್ಲಿ ವ್ರತಗೆಟ್ಟುದಾಗಿ.
ಆ ಭಾವದಲ್ಲಿ ಜೀವಸಂಹಾರಿ,
ಕೂಡಲಸಂಗಮದೇವ ಸರ್ವನಿವಾಸಿಯಾಗಿ.

||೨೭||

೯೪೭

ಸ್ವಯಲಿಂಗದನುಭಾವ ತನಗೆ ದೊರೆಕೊಂಡ ಬಳಿಕ
ದೇವಲೋಕವೆಂಬುದೇನೋ ? ಮರ್ತ್ಯಲೋಕವೆಂಬುದೇನೋ ?
ಆವುದರಲ್ಲಿಯೂ ಭೇದವೇನಯ್ಯಾ,
ಕೂಡಲಸಂಗಮದೇವನೊಲಿದ ಬಳಿಕ ಆಲಸ್ಯವ್ರಂಟೆ ?

||೨೮||

೯೪೮

ಏನೆಂಬೆ, ಏನೆಂಬೆ ಒಂದೆರಡಾದುದ ?
ಏನೆಂಬೆ, ಏನೆಂಬೆ ಎರಡೊಂದಾದುದ ?
ಏನೆಂಬೆ, ಏನೆಂಬೆ ಅವಿರಳ ಘನವ ?
ಮಹಾದಾನಿ ಕೂಡಲಸಂಗಮದೇವಯ್ಯ ತಾನೆ ಬಲ್ಲ.

||೨೯||

೯೪೯

ಕುರುಹಿಲ್ಲ ಕುರುಹಿಲ್ಲ ಲಿಂಗವೆಂದೆಂಬಡೆ.
ತೆರಹಿಲ್ಲ ತೆರಹಿಲ್ಲ ಜಂಗಮವೆಂದೆಂಬಡೆ.
ಇದೆ ನೋಡಾ ಶಿವಾಚಾರ, ಇದೆ ನೋಡಾ ಶಿವದೊಡಕು !
ಆತ್ಮನಾಂ ಪ್ರಕೃತಿಃ ಸ್ವಭಾವ ಎಂದುದಾಗಿ
ಮುಟ್ಟಬಾರದ ತಾವ ಮರೆಗೊಂಡಿರ್ಪ
ಮಮಕರ್ತ ಕೂಡಲಸಂಗಮದೇವ.

||೩೦||

ಐಕ್ಯನ ಶರಣಸ್ಥಲ

೯೫೦

ಭೂ ತೋಯ ಪಾವಕ ಸಮೀರಣ ಅಂಬರಾದಿಗಳೆಲ್ಲ
ಆದಿಯಾಧಾರದ ಪರಮಾತ್ಮಲಿಂಗದಲ್ಲಿ !
ಆದಿ ಮಧ್ಯ ಅವಸಾನವನರಿಯದ
ಅಗಮ್ಯ ವೇದಾದಿಸಕಲಶಾಸ್ತ್ರಪ್ರಮಾಣರು
ಅದನಂತಿಂತೆಂದುಪಮಿಸಲಿಲ್ಲ,
ಮಹಾಂತ ಕೂಡಲಸಂಗಮದೇವಾ.

||೩೧||

೯೫೧

ಮಹಾಲಿಂಗದ ಸ್ಥಾನಗಳು ಮಹಾಲಿಂಗದ ಹೆಸರಲ್ಲದೆ,
ಲಿಂಗ ಬೇರೆ ರೂಪುನಿರೂಪನಲ್ಲ,
ಲಿಂಗ ಬೇರೆ ಕಾಯಸಂಬಂಧಿಯಲ್ಲ,
ಲಿಂಗ ಬೇರೆ ಮಹಾಘನದಿಂದತ್ತತ್ತಲೆ.
ಕೂಡಲಸಂಗಮದೇವರ ನಿಲವು ಆರಿಗೆಯೂ ಅಳವಡದು.

||೩೨||

೯೫೨

ಹುತ್ತಕ್ಕೆ ಏಸು ಬಾಯಾದಡೇನು ? ಸರ್ಪನಿಪ್ಪುದು ಒಂದೇ ಸ್ಥಾನ !
ಭಾವ ಭಾವಿಸಿ ಭ್ರಮೆಯಳಿದು ನೋಡಾ;
ಆ ಭಾವ ಭಾವಿಸಲು ನಿರ್ಭಾವ ಕೂಡಲಸಂಗಮದೇವಾ.

||೩೩||

೯೫೩

ವೇದ ವೇಧಿಸಲರಿಯದೆ ಅಭೇದ್ಯಲಿಂಗವೆಂದು ನಡನಡುಗಿತ್ತು.
ಶಾಸ್ತ್ರ ಸಾಧಿಸಲರಿಯದೆ ಅಸಾಧ್ಯಲಿಂಗವೆಂದು ಸಾರುತ್ತಿದ್ದಾವೆ.
ತರ್ಕ ತರ್ಕಿಸಲರಿಯದೆ ಅತರ್ಕಲಿಂಗವೆಂದು ಮನಂಗೊಳ್ಳುವು.
ಆಗಮ ಗಮಿಸಲರಿಯದೆ ಅಗಮ್ಯಲಿಂಗವೆಂದು ಹೋದವು.
ನರರು ಸುರರು ಅಂತುವ ಕಾಣರು.
ನಮಃ ಕೂಡಲಸಂಗನ ಪ್ರಮಾಣ ಶರಣ ಬಲ್ಲ.

||೩೪||

೯೫೪

ವೇದಾತೀತ, ಷಡುವರ್ಣರಹಿತ, ಅಷ್ಟತ್ರಿಂಶತ್ಕಳಾತೀತ,
ವ್ಯೋಮಾತೀತ, ಕೂಡಲಸಂಗಮದೇವ.

||೨೫||

೯೫೫

ವಿಶ್ವಜಿತನು, ದನುಜಿತನು, ಸರ್ವಜಿತನು,
ಸುತ್ರಾಮಜಿತನು, ನೃಜಿತನು, ಅಶ್ವಜಿತನು, ಗೋಜಿತನು,
ಅರ್ಜಿತನು, ಸ್ವಸಂವೇದ್ಯನು, ವೇದನಾದಾತೀತನು.
ತೂರ್ಯಪರಮಾನಂದ ನಿರವಯ,
ಸೂರ್ಯಕೋಟಿಪ್ರಭೆಯ ಬೆಳಗಿನ
ಸಹಸ್ರಕಿರಣದ ಅಗ್ರಪಟಲದ ಬೆಳಗು ಕೂಡಲಸಂಗಯ್ಯ.

||೨೬||

೯೫೬

ಸಹಸ್ರಶೀರ್ಷನಾದಿಪುರುಷನು.
ವೇದಪುರುಷನೊಬ್ಬ ಪುರುಷನು.
ತ್ರಿಪಾದ ಊರ್ಧ್ವನೊಬ್ಬ ಪುರುಷನು.
ಉದನ್ಮುಖನೊಬ್ಬ ಪುರುಷನು.
ಉದಯಪುರುಷನೊಬ್ಬ ಪುರುಷನು.
ವಿರಾಟ್ಟುರುಷನೊಬ್ಬ ಪುರುಷನು.
ಆದಿಪುರುಷನೊಬ್ಬ ಪುರುಷನು.
ವಿಯತ್ತುರುಷನೊಬ್ಬ ಪುರುಷನು.
ತದ್ವಿಯತ್ತುರುಷ ಪುರುಷರಿಲ್ಲದ ಪ್ರಭೆ ನೋಡಿದರೆ,
ವೇದನಾದಾತೀತ ತೂರ್ಯಪರಮಾನಂದ ನಿರವಯ
ಷಟ್ತ್ರಿಂಶತ್ಪ್ರಭಾಪಟಲಪ್ರಭೆಯ ಬೆಳಗಿದೆ ನೋಡಿದರೆ.
ಬೆಳಗಿನೊಳಗಣ ಮಹಾಬೆಳಗಿನ ಬೆಳಗು ಕೂಡಲಸಂಗಯ್ಯ.

||೨೭||

೯೫೭

ಅಷ್ಟತನುಮೂರ್ತಿ ಲಿಂಗವೆಂದೆಂಬರು ಕೇಳಿರಯ್ಯಾ:
ಆದಿಯ ಮಗ ಅತೀತ. ಅತೀತನ ಮಗ ಆಕಾಶ.
ಆಕಾಶನ ಮಗ ವಾಯು. ವಾಯುವಿನ ಮಗ ಅಗ್ನಿ.
ಅಗ್ನಿಯ ಮಗ ಅಪ್ಪು. ಅಪ್ಪುವಿನ ಮಗ ಪೃಥ್ವಿ.
ಪೃಥ್ವಿಯಿಂದ ಸಕಲ ಜನನವು.

ಮನಸಿನ ಮಗ ಚಂದ್ರ, ನಯನದ ಮಗ ಸೂರ್ಯ,
 ದೇಹದ ಮಗನಾತ್ಮ,
 ಇಂತೀ ಅಷ್ಟತನುವೆಲ್ಲಕ್ಕೆಯು ಉತ್ಪತ್ತ್ಯವುಂಟು.
 ಉತ್ಪತ್ತ್ಯರಹಿತ ಅಯೋನಿಜ ಶೂನ್ಯನಿರಾಳ
 ನಮ್ಮ ಕೂಡಲಸಂಗಮದೇವಂಗೆ ಮಾತಾಪಿತರಿಲ್ಲ.

||೩೮||

೯೫೮

ಘನಗಂಭೀರ ಮಹಾಘನದೊಳಗೆ
 ಘನಕ್ಕೆ ಘನವಾಗಿದ್ದೆನಯ್ಯಾ.
 ಕೂಡಲಸಂಗಮದೇವಯ್ಯನೆಂಬ
 ಮಹಾಬೆಳಗಿನ ಬೆಳಗಿನೊಳಗಿದ್ದೇನೆಂಬ ಶಬ್ದ
 ಮುಗ್ಧವಾದುದೇನೆಂಬೆನಯ್ಯಾ ?

||೩೯||

೯೫೯

ಸಮಸ್ತ ಕತ್ತಲೆಯ ಮಸಕವ ಕಳೆದಿಷ್ಟ ಇರವ ನೋಡಾ !
 ಬೆಳಗಿಗೆ ಬೆಳಗು ಸಿಂಹಾಸನವಾಗಿ,
 ಬೆಳಗು ಬೆಳಗ ಕೂಡಿದ ಕೂಟವ
 ಕೂಡಲಸಂಗಯ್ಯ ತಾನೆ ಬಲ್ಲ !

||೪೦||

೯೬೦

ಅಂತರಂಗ ಬಹಿರಂಗ ಆತ್ಮಸಂಗ ಒಂದೆ ಆಯ್ಯಾ !
 ನಾದಬಿಂದುಕಳಾತೀತ, ಆದಿಯಾಧಾರ ನೀನೆ ಆಯ್ಯಾ !
 ಆರೂಢದ ಕೂಟದ ಸುಖವ ಕೂಡಲಸಂಗಯ್ಯ ತಾನೆ ಬಲ್ಲ !

||೪೧||



ಕಾಂಡ : ಏರಡು

ಹೆಚ್ಚಿನ ವಚನಗಳು

೯೬೦

ಅಂಗದ ಮೇಲೆ ಲಿಂಗ ಆಯತವಾಗಿ .
 ಲಿಂಗಾರ್ಚನೆಯ ಮಾಡಿದಡೆ ಭವ ಹಿಂಗದೆಂದು,
 ಪ್ರಾಣದ ಮೇಲೆ ಲಿಂಗ[ಸ್ವಾ]ಯತವ ಮಾಡಿ
 ಎನ್ನಂತರಂಗ ಶುದ್ಧವ ಮಾಡಿ
 ಲಿಂಗೈಕ್ಯದ ಹೊಲಬ ತೋರಿದನಯ್ಯಾ, ಚೆನ್ನಬಸವಣ್ಣನು.
 ಕಾಯದ ಕಳವಳವು
 ದಾಸೋಹದ ಮುಖದಲ್ಲಿ ಅಲ್ಲದೆ ಹರಿಯದೆಂದು
 ಜಂಗಮಮುಖಲಿಂಗವಾಗಿ ಬಂದು
 ಎನ್ನ ಶಿಕ್ಷಿಸಿ ರಕ್ಷಿಸಿ
 ಎನ್ನ ಸಂಸಾರದ ಪ್ರಕೃತಿಯ ಹರಿದನಯ್ಯಾ, ಪ್ರಭುದೇವರು.
 ಕೂಡಲಸಂಗಮದೇವರಲ್ಲಿ
 ಪ್ರಭುದೇವರ ಚೆನ್ನಬಸವಣ್ಣನ
 ಕರುಣದಿಂದಲಾನು ಬದುಕಿದೆನು.

||೧||

೯೬೧

ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ
 ಸ್ಥಾವರದೈವಕ್ಕೆರಗಲಾಗದು.
 ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ ?
 ಕರಸ್ಥಲದ ದೇವನಿದ್ದಂತೆ
 ಧರೆಯ ಮೇಲಣ ಪ್ರತಿಷ್ಠೆಗೆರಗಿದಡೆ
 ನರಕದಲ್ಲಿ ಕ್ಕುವ ಕೂಡಲಸಂಗಮದೇವ.

||೨||

೯೬೨

ಅಂಗದಲಳವಟ್ಟು ಲಿಂಗಕ್ಕೆ ಅಂಗವೆ ಭಾಜನ,
 ಪ್ರಾಣದ ಮೇಲಣ ಲಿಂಗಕ್ಕೆ ನಿರ್ಭಾವವೆ ಭಾಜನ.
 ಅರಿವಿನ ಮೇಲಣ ಲಿಂಗಕ್ಕೆ ನಿರ್ಭಾವವೆ ಭಾಜನ
 ಕೂಡಲಸಂಗಮದೇವಯ್ಯಾ,
 ಪ್ರಭುದೇವರು ಆರೋಗಣೆಯ ಮಾಡುವಡೆ
 ಭಕ್ತಿಪರಿಯಾಣವಲ್ಲದೆ ಬೇರೆ ಭಾಜನವ ಕಾಣೆನು.

||೩||

೯೬೪

ಅಂಗದಲ್ಲಿ ಅರ್ಪಿತವಾದ ಸುಖವು
 ಲಿಂಗದಲ್ಲಿ ಲೀಯವಾಯಿತ್ತೆಂದಡೆ
 ಅಂಗವ ಲಿಂಗದಲ್ಲಿ ಮತ್ತೆ ನಿಕ್ಷೇಪಿಸಿಹೆನೆಂಬ
 ಕಾರಣವೇಕಯ್ಯಾ ಶರಣಿಗೆ ?
 ಪ್ರಾಣನ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ
 ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿ ಎಂತು ಹೇಳಯ್ಯಾ ?
 ಕೂಡಲಸಂಗಮದೇವಾ,
 ನಿಮ್ಮ ಶರಣರು ಕಾಯವಿಡಿದಿದುರ್ ನಿರ್ಮಾಯವಾಗಿರ್ಪುದ
 ಹೇಳಯ್ಯಾ ನಿಮ್ಮ ಧರ್ಮ.

||೪||

೯೬೫

ಅಂಗದಲ್ಲಿ ಲಿಂಗಸಂಗ, ಲಿಂಗದಲ್ಲಿ ಅಂಗಸಂಗವ ಮಾಡಿಹೆನೆಂದಡೆ,
 ಸಂದು ಭೇದವಳಿವ ಪರಿ ಎಂತು ಹೇಳಾ ?
 ಅಂಗದಲ್ಲಿ ಸಂಗವ ಮಾಡಿಹೆನೆಂದಡೆ,
 ಮುಂದುಗೆಡಿಸಿ ಕಾಡುವನು ಶಿವನು.
 ಕಾಮವೆಂಬ ಬಯಕೆಯಲ್ಲಿ
 ಅಳಲಿಸುವ ಬಳಲಿಸುವ ಶಿವನು.
 ಲಿಂಗದಲ್ಲಿ ಅಂಗವ ತಂದು ನಿಕ್ಷೇಪಿಸಿಹೆನೆಂದಡೆ,
 ಅಂಗದಿಂದ ಅತ್ತತ್ತಲೋಸರಿಸಿ ಓಡುವನಯ್ಯಾ ಶಿವನು.
 ಹೆಣ್ಣು ಗಂಡಾದಡೆ ಸಂಗಕ್ಕೆ ಒಲಿವನು ಕೇಳಾ ಶಿವನು.
 ಕೂಡಲಸಂಗಮದೇವರ ಬೆರಸುವಡೆ,
 ಭಿನ್ನವಿಲ್ಲದೆ ಕಲಿಯಾಗಿರಬೇಕು ಕೇಳಾ ಅವ್ವಾ.

||೫||

೯೬೬

ಅಂಗಲಿಂಗಸಂಗಸುಖಸಾರಾಯದನುಭಾವ
 ಲಿಂಗವಂತಂಗಲ್ಲದೆ ಸಾಧ್ಯವಾಗದು ನೋಡಾ.
 ಏಕಲಿಂಗಪರಿಗ್ರಾಹಕನಾದ ಬಳಿಕ,
 ಆ ಲಿಂಗನಿಷ್ಠೆ ಗಟ್ಟಿಗೊಂಡು.
 ಸ್ವಯಲಿಂಗಾರ್ಚನೋಪಚಾರ ಅರ್ಪಿತ ಪ್ರಸಾದಭೋಗಿಯಾಗಿ.
 ವೀರಶೈವಸಂಪನ್ನನೆನಿಸಿ ಲಿಂಗವಂತನಾದ ಬಳಿಕ
 ತನ್ನಂಗಲಿಂಗಸಂಬಂಧಕ್ಕನ್ಯವಾದ ಜಡಭೌತಿಕ ಪ್ರತಿಷ್ಠೆಯನುಳ್ಳ

ಭವಿಶೈವದೈವಕ್ಷೇತ್ರತೀರ್ಥಂಗಳಾದಿಯಾದ ಹಲವು ಲಿಂಗಾರ್ಚನೆಯ
ಮನದಲ್ಲಿ ನೆನೆ[ಯ]ಲಿಲ್ಲ, ಮಾಡಲೆಂತೂ ಬಾರದು.

ಇಷ್ಟೂ ಗುಣವಳವಟ್ಟಿತ್ತಾದಡೆ
ಆತನೀಗ ಏಕಲಿಂಗನಿಷ್ಠಾಚಾರಯುಕ್ತನಾದ
ವೀರಮಾಹೇಶ್ವರನು.

ಇವರೊಳಗೆ ಅನುಸರಿಸಿಕೊಂಡು ನಡೆದನಾದಡೆ
ಗುರುಲಿಂಗಜಂಗಮಪಾದೋದಕಪ್ರಸಾದ ಸದ್ಭಕ್ತಿಯುಕ್ತವಾದ
ವೀರಶೈವ ಷಡ್ಭಕ್ತಿಯಕ್ಕೆ ಹೊರಗಾಗಿ ನರಕಕ್ಕಿಳಿವನು ಕಾಣಾ,
ಕೂಡಲಸಂಗಮದೇವಾ.

||೬||

೯೬೭

ಅಂಗವಿಕಾರವಳಿದು ಸತಿಯ ಸಂಗವರಿಯ ನೋಡಾ,
ದೇಹಗುಣಂಗಳಿಲ್ಲಾಗಿ ನಿರ್ದೇಹಪ್ರಸಾದಿ ನೋಡಯ್ಯಾ,
ಅಶನವ್ಯಸನಾದಿಗಳೆಲ್ಲವು ಬೆಂದವು ನೋಡಯ್ಯಾ.
ಈ ಎಲ್ಲ ಗುಣಂಗಳಳಿದು ಕೂಡಲಸಂಗಮದೇವರಲ್ಲಿ
ಸಾವಧಾನಿ ಪ್ರಸಾದಿ ಚೆನ್ನಬಸವಣ್ಣನು.

||೭||

೯೬೮

ಅಂಗುಲ ಹನ್ನೆರಡು ಕೂಡಲು ಒಂದು ಗೇಣು,
ಗೇಣು ಎರಡು ಕೂಡಲು ಒಂದು ಮೊಳ,
ಮೊಳವೆರಡು ಕೂಡಲು ಒಂದು ಹಸ್ತ,
ಹಸ್ತವೆರಡು ಕೂಡಲು ಒಂದು ಮಾರು,
ಮಾರೆರಡು ಕೂಡಲು ಒಂದು ಜಂಘೆ,
ಜಂಘೆ ಏಳುನೂರೆಪ್ಪತ್ತು ಕೂಡಲು ಒಂದು ಪಾದಚ್ಚಯ,
ಪಾದಚ್ಚಯವೆರಡು ಸಾವಿರದೊಂಟನೂರು ಕೂಡಲು ಒಂದು ಕೂಗಳತೆ,
ಕೂಗಳತೆ ನಾಲ್ಕು ಕೂಡಲು ಒಂದು ಹರದಾರಿ,
ಹರದಾರಿ ನಾಲ್ಕು ಕೂಡಲು ಒಂದು ಯೋಜನ,
ಅಂಥ ಯೋಜನ ನಾಲ್ಕು ಚೌಕಕ್ಕು ಹನ್ನೆರಡು ಹನ್ನೆರಡು ಕೂಡಲು
ಬಳಸಿ ನಾಲ್ವತ್ತೆಂಟು ಯೋಜನ ಪ್ರಮಾಣನ ಕಟ್ಟಳೆಯಾಯಿತ್ತು
ಇಂತಪ್ಪ ಕಟ್ಟಳೆಯಾಗಿದ್ದ ಕಲ್ಯಾಣದೊಳಗಿರುವ ಗಣಂಗಳೆಲ್ಲರನೂ
ಕೂಡಲಸಂಗಯ್ಯಾ
ನಿಮ್ಮೊಳು ಕಂಡು ಸುಖಿಯಾಗಿದೆನು.

||೮||

೯೬೯

ಅಂಜದಿರಂಜದಿರು ಹಂದೆ, ಓಡದಿರು ಓಡದಿರು ಹೇಡಿ,
ಆಳಿನಾಳು ಕೀಳಾಳು ಬಹರೆ
ಹೋಗದಿರು, ಹೋಗದಿರು, ಕೂಡಲಸಂಗಮದೇವಾ.

||೯||

೯೭೦

ಅಂಜದಿರು ಅಳುಕದಿರು,
ಅಂಜದಿರು ಅಳುಕದಿರು, ಕುಂದದಿರು ಕುಸಿಯದಿರು.
ಏನೊ ಎಂತೊ ಎಂದು ಚಿಂತಿಸದಿರು,
ನಿನ್ನ ನಾನೇನುವನೂ ಬೇಡೆ, ಕೂಡಲಸಂಗಮದೇವಾ.

||೧೦||

೯೭೧

ಅಂತರಂಗದೊಳಗಿದ್ದ ನಿರವಯಲಿಂಗವನು ಸಾವಯವಲಿಂಗವ ಮಾಡಿ,
ಶ್ರೀಗುರುಸ್ವಾಮಿ ಕರಸ್ಥಲಕ್ಕೆ ತಂದುಕೊಟ್ಟನಾಗಿ,
ಆ ಇಷ್ಟಲಿಂಗವೆ ಅಂತರಂಗವನಾವರಿಸಿ
ಅಂತರಂಗದ ಕರಣಂಗಳೆ ಕಿರಣಂಗಳಾಗಿ
ಬೆಳಗುವ ಚಿದಂಶವೆ ಪ್ರಾಣಲಿಂಗವು,
ಆ ಮೂಲಚೈತನ್ಯವೆ ಭಾವಲಿಂಗವು.
ಇದನರಿದು, ನೋಡುವ ನೋಟ ಭಾವಪರಿಪೂರ್ಣವಾಗಿ
ತಾನು ತಾನಾದಲ್ಲದೆ, ಇದಿರಿಟ್ಟು ತೋರುವುದಿಲ್ಲವಾಗಿ
ಅಖಂಡ ಪರಿಪೂರ್ಣವಷ್ಟು ನಿಜವು ತಾನೆ, ಕೂಡಲಸಂಗಮದೇವ.

||೧೧||

೯೭೨

ಅಂದಾ ತ್ರಿಪುರವನುರುಹಿದಾತ ವೀರ,
ಅಂದಾ ದಕ್ಷನ ಯಾಗವ ಕೆಡಿಸಿದಾತ ವೀರ,
ಕಡುಗಲಿ ನರಸಿಂಹನನುಗಿದಾತ ವೀರ,
ನಮ್ಮ ಹರನ ಲಲಾಟದಲ್ಲಿ ಜನಿಸಿದಾತ ವೀರ,
ನಮ್ಮ ಕೂಡಲಸಂಗನಲ್ಲಿ ಮಡಿವಾಳ ವೀರ.

||೧೨||

೯೭೩

ಅಂಧಕಾರವೆಂಬ ಗಹ್ವರದೊಳಗೆ ನಿದ್ರೆಯೆಂಬ ರಾಕ್ಷಸಿ ಗ್ರಹಿಸಿ,
ವೀರರ ನಿಗ್ರಹಿಸಿ ನೀರು ಮಾಡಿ. ಧೀರರ ಧೃತಿಗೆಡಿಸಿ.

ಶಾಪಾನುಗ್ರಹಸಮರ್ಥರ ಸತ್ತಂತಿರಿಸಿ,
ನಿಚ್ಚ ನಿಚ್ಚ ಜೀವನಾಶವ ಮಾಡುತ್ತಿಹಳು ನೋಡಾ,
ಕೂಡಲಸಂಗಮದೇವಾ.

||೧೩||

೯೭೪

ಅಗ್ಗವಣಿಯವಸರ ಸದಾಚಾರ ಸತ್ತೀಯೆಂಬ ಭೂಮಿಯ ಮೇಲೆ
ಸರ್ವಶುದ್ಧವೆಂಬ ಗೋಮಯವ ತಂದು,
ವಿನಯಾರ್ಥವೆಂಬ ಉದಕದಿಂದ ಸಮ್ಮಾರ್ಜನೆಯಂ ಮಾಡಿ
ತನುವಿನ ಅವಗುಣಗಳಂ ಹುಡಿಗುಟ್ಟಿ ರಂಗವಾಲೆಯನಿಕ್ಕಿ,
ಅಕ್ಷಯವೆಂಬ ಬಿಂದಿಗೆಯಲ್ಲಿ ಪರಮಾನಂದವೆಂಬ ಅಗ್ಗವಣಿಯ ತುಂಬಿ,
ಸಮರಸದಿಂದ ಮಜ್ಜನಕ್ಕೆರೆಯಲು
ಹೃದಯಕಮಲವೆಂಬ ಪುಷ್ಪಮಂ ಸಲಿಸಿ,
ಸೌಖ್ಯತರ ಶಾಂತಿಯೆಂಬ ಗಂಧವನಿಟ್ಟು,
ಅಕ್ಷಯವೆಂಬ ಅಕ್ಷತೆಯನಳವಡಿಸಿ,
ಸದ್ಭಾವವೆಂಬ ಧೂಪಮಂ ಬೀಸಿ, ಸುಜ್ಞಾನವೆಂಬ ನಿವಾಳಿಯನೆತ್ತಿ
ನಿತ್ಯನಿರಂಜನವೆಂಬ ನೀರಾಜನಮಂ ಬೆಳಗಲು,
ಬ್ರಹ್ಮನಾದವೆಂಬ ಘಂಟೆಯಂ ಬಾರಿಸಲು
ನಿತ್ಯಲಿಂಗಾರ್ಚನೆಗೆಡೆಮಾಡಲು,
ಇದರ ವರ್ಮಕರ್ಮಸ್ಥಿತಿಯನರಿದು ಶಿವಲಿಂಗಾರ್ಚನೆಯ ಮಾಡಬಲ್ಲಡೆ,
ಮರ್ತ್ಯದಲ್ಲಿ ನಾನಾರನೂ ಕಾಣೆನು.
ಕೂಡಲಸಂಗಮದೇವಾ,
ಪ್ರಭು ಶಿವಲಿಂಗಾರ್ಚನೆಯಂ ಮಾಡಲು, ನಾನೆ ಪರಿಚಾರಕನು.

||೧೪||

೯೭೫

ಅಜ್ಞಾನದಿಂದ ಹುಟ್ಟಿತ್ತು ಅಹಂ ಮಮತೆ,
ಅಜ್ಞಾನದಿಂದ ಹುಟ್ಟಿತ್ತು ಮನಸ್ಸಂಚಲ,
ಅಜ್ಞಾನದಿಂದ ಹುಟ್ಟಿತ್ತು ಇಂದ್ರಿಯೋದ್ರೇಕ,
ಅಜ್ಞಾನದಿಂದ ಹುಟ್ಟಿತ್ತು ದೇಹಮೋಹ,
ಅಜ್ಞಾನದಿಂದ ಹುಟ್ಟಿತ್ತು ಅತಿಕಾಂಕ್ಷೆ,
ಅಜ್ಞಾನದಿಂದ ಹುಟ್ಟಿತ್ತು ತ್ರಿವಿಧಮಲ,
ಅಜ್ಞಾನದಿಂದ ಹುಟ್ಟಿತ್ತು ಸಂಸಾರ,
ಅಜ್ಞಾನದಿಂದ ಹುಟ್ಟಿತ್ತು ರಾಗದ್ವೇಷ,

ಅಜ್ಞಾನದಿಂದ ಹುಟ್ಟಿತ್ತು ಸರ್ವಪ್ರಪಂಚು,
 ಅಜ್ಞಾನದಿಂದ ಹುಟ್ಟಿತ್ತು ಸರ್ವದುಃಖ,
 ಕೂಡಲಸಂಗಮದೇವಾ, ಈ ಅಜ್ಞಾನಭ್ರಮೆಯ ಕೆಡಿಸಿದಲ್ಲದೆ
 ನಿಮ್ಮನೊಡಗೂಡಬಾರದಯ್ಯಾ.

||೧೫||

೯೭೬

ಅಜ್ಞಾನ ಹಿಂಗಿತ್ತು, ಅಹಂಕಾರವಡಗಿತ್ತು,
 ಅರಿಷಡ್ವರ್ಗಗಳು ಹರಿಹಂಚಾದವು,
 ಅಷ್ಟಮದಂಗಳು ಪಟ್ಟಪರಿಯಾದವು,
 ದಶವಾಯುಗಳು ವಶವರ್ತಿಯಾದವು,
 ಇಂದ್ರಿಯಂಗಳು ಬಂಧನವಡೆದವು,
 ಮನೋವಿಕಾರ ನಿಂದಿತ್ತು.
 ಕೂಡಲಸಂಗಮದೇವಾ,
 ನಿಮ್ಮಲ್ಲಿ ನಮ್ಮ ಮಹಾದೇವಿಯಕ್ಕಗಳ
 ನಿರ್ವಾಣದ ಸಹಜ ನಿಲವ ಕಂಡು,
 ನಮೋ ನಮೋ ಎನುತಿದೇನಯ್ಯಾ, ಪ್ರಭುವೆ.

||೧೬||

೯೭೭

ಅದ್ವೈತವ ಅಂತರಂಗದಲ್ಲಿ ಅರಿದು
 ಹೊರಗೆ ದಾಸೋಹವ ಮಾಡದಿರ್ದಡೆ
 ಎಂತಯ್ಯಾ ಉಭಯ ಸಂದೇಹದಲ್ಲಿ ನಿಜವಪ್ಪುದು ?
 ನಿಮ್ಮ ಶರಣರ ಮನ ನೊಂದಲ್ಲಿ
 ನಾನು ಸೈರಿಸಿಕೊಂಬೆನೆಂತಯ್ಯಾ ?
 ಕೂಡಲಸಂಗಮದೇವಾ,
 ಹಾವು ಸಾಯದೆ ಕೋಲು ನೋಯದಂತೆ ಮಾಡಾ, ನಿಮ್ಮ ಧರ್ಮ.

||೧೭||

೯೭೮

ಅನುದಿನದಲ್ಲಿ ಮಜ್ಜನಕ್ಕೆರೆದು ನೆನೆದು ಲಿಂಗ ಕರಿಗಟ್ಟಿತ್ತು.
 ನೀರನೊಲ್ಲದು, ಬೋನವ ಬೇಡದು, ಕರೆದಡೆ ಓ ಎನ್ನದು.
 ಸ್ಥಾವರ ಪೂಜೆ, ಜಂಗಮದ ಉದಾಸೀನ-
 ಕೂಡಲಸಂಗಯ್ಯನೊಲ್ಲ ನೋಡಾ.

||೧೮||

೯೭೯

ಅನುಭಾವವಿಲ್ಲದ ಭಕ್ತಿ ಅನುವಿಂಗೈ ಬಾರದು,
ಅನುಭಾವವಿಲ್ಲದ ಲಿಂಗ ಸಮರಸಸುಖಕ್ಕೆ ನಿಲುಕದು,
ಅನುಭಾವವಿಲ್ಲದ ಪ್ರಸಾದ ಪರಿಣಾಮವ ಕೊಡದು,
ಅನುಭಾವವಿಲ್ಲದ ಏನನೂ ಅರಿಯಬಾರದು.

ತನ್ನಲ್ಲಿ ತಾ ಸನ್ನಿಹಿತವುಳ್ಳಡೆ
ಶಿವಶರಣರ ಸಂಗವೇತಕ್ಕೇನಲುಂಟೆ ?

ಕೂಡಲಸಂಗಮದೇವಯ್ಯಾ,

ನಿಮ್ಮ ಅನುಭಾವ

ಮಾತಿನ ಮಥನವೆಂದು ನುಡಿಯಬಹುದೆ ಪ್ರಭುವೆ ?

||೧೯||

೯೮೦

ಅನ್ಯದೈವವ ಬಿಟ್ಟುದಕಾವುದು ಕ್ರಮವೆಂದಡೆ;

ಅನ್ಯದೈವದ ಮಾತನಾಡಲಾಗದು,

ಅನ್ಯದೈವದ ಪೂಜೆಯ ನೋಡಲಾಗದು,

ಸ್ಥಾವರಲಿಂಗಕ್ಕೆರಗಲಾಗದು,

ಆ ಲಿಂಗದ ಪ್ರಸಾದವ ಕೊಳಲಾಗದು,

ಇಷ್ಟು ನಾಸ್ತಿಯಾದಡೆ

ಅನ್ಯದೈವವ ಬಿಟ್ಟು ಭಕ್ತನೆನಿಸುವನು.

ಇವರೊಳಗನುಸರಣೆಯ ಮಾಡಿದನಾದಡೆ,

ಕುಂಭೀಪಾಕ ನಾಯಕನರಕದಲ್ಲಿ ಕ್ಕುವ

ನಮ್ಮ ಕೂಡಲಸಂಗಮದೇವರು.

||೨೦||

೯೮೧

ಅನ್ಯವಿಚಾರವ ಮರೆದು ನಿಮ್ಮ ವಿಚಾರವೆಡೆಗೊಂಡಿತ್ತಾಗಿ,

ಪ್ರಾಣದ ನೆಲೆಗೆಟ್ಟಿತ್ತಯ್ಯಾ,

ದಶವಾಯುಗಳ ಸಂಚ ತಪ್ಪಿತ್ತಯ್ಯಾ,

ಕರಣಗಳ ಲಿಂಗಕಿರಣಗಳು ಸುಂಗಿದವಯ್ಯಾ,

ಒಳಗೆ ಕರತಳಾಮಳಕಗೊಂಡೆನಯ್ಯಾ,

ಹೊರಗೆ ಅದೆಂತೆಂದರಿಯದೆ ನೀನೆ ಗತಿಯಾಗಿದ್ದೆ,

ಕೂಡಲಸಂಗಮದೇವಾ.

||೨೧||

೯೮೨

ಅಮೂಲ್ಯನಪ್ರಮಾಣನಗೋಚರಲಿಂಗ,
 ಆದಿಮಧ್ಯಾವಸಾನಗಳಿಲ್ಲದ ಸ್ವತಂತ್ರಲಿಂಗ,
 ನಿತ್ಯನಿರ್ಮಲಲಿಂಗ,
 ಅಯೋನಿಸಂಭವ ನಮ್ಮ ಕೂಡಲಸಂಗಮದೇವರು.

||೨೨||

೯೮೩

ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾವನವು,
 ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಕಾರಣವು,
 ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಾಧನವು,
 ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಸಿದ್ಧಿ,
 ಅಯ್ಯಾ ಎನಗೆ ರುದ್ರಾಕ್ಷಿಯೆ ಸರ್ವಪಾಪಕ್ಷಯವು.
 ಅಯ್ಯಾ ನಿಮ್ಮ ಪಂಚವಕ್ತ್ರಂಗಳೆ
 ಪಂಚಮುಖದ ರುದ್ರಾಕ್ಷಿಗಳಾದವಾಗಿ,
 ಅಯ್ಯಾ ಕೂಡಲಸಂಗಮದೇವಯ್ಯಾ,
 ಎನ್ನ ಮುಕ್ತಿಪಥಕ್ಕೆ ಶ್ರೀಮಹಾರುದ್ರಾಕ್ಷಿಯೆ ಸಾಧನವಯ್ಯಾ.

||೨೩||

೯೮೪

ಅಯ್ಯಾ, ಎನ್ನ ಕಾಯದಲ್ಲಿ ಮಡಿವಾಳನ ತೋರಿದ,
 ಎನ್ನ ಮನದಲ್ಲಿ ತನ್ನ ನಿಲವ ತೋರಿದ,
 ಎನ್ನ ಅರಿವಿನಲ್ಲಿ ನಿಮ್ಮ ತೋರಿದ,
 ಇಂತೀ ತ್ರಿವಿಧಸ್ವಾಯತವನು
 ಎನ್ನ ಸರ್ವಾಂಗದಲ್ಲಿ ಪ್ರತಿಷ್ಠಿಸಿ ತೋರಿದ.
 ಕೂಡಲಸಂಗಮದೇವಯ್ಯಾ,
 ಚೆನ್ನಬಸವಣ್ಣನ ಕರುಣದಿಂದ
 ಮಡಿವಾಳನೆಂಬ ಪರುಷ ಸಾಧ್ಯವಾಯಿತ್ತೆನಗೆ.

||೨೪||

೯೮೫

ಅಯ್ಯಾ, ಎನ್ನ ಕೈಯ ದರ್ಪಣ [ಸಂದಿತ್ತು],
 ಆಸ್ಥಾನದ ಜ್ಯೋತಿ ನಂದಿತ್ತು,
 ಸರಸ್ವತಿಯ ಭಂಡಾರ ಸೂರೆಹೋಯಿತ್ತು.

ನಮ್ಮಯ್ಯ ಕಿನ್ನರಿಬೊಮ್ಮಣ್ಣ ಹೋದನು.

ತಾರಾಮಂಡಲದಲ್ಲಿ ಕೇಳಿಸುವ ತಂದೆ ಹೋದನು, ನಾನೆಲ್ಲಿ ಅರಸುವೆನು ?

ಕೂಡಲಸಂಗಮದೇವಯ್ಯ

ತನ್ನಾಳು ಕಿನ್ನರಿಬೊಮ್ಮಣ್ಣನನೊಯ್ದಡೆ ನಾನೆಲ್ಲಿ ಅರಸುವೆನು ?

||೨೫||

೯೮೬

ಅಯ್ಯಾ, ಎನ್ನ ಹೃದಯದಲ್ಲಿ ವ್ಯಾಪ್ತವಾಗಿಹ ಪರಮ ಚಿದ್ಭೇಷಗ
ಹಸ್ತಮಸ್ತಕ ಸಂಯೋಗದಿಂದೊಂದುಗೂಡಿ
ಮಹಾಬೆಳಗ ಮಾಡಿದಿರಲ್ಲಾ.

ಅಯ್ಯಾ, ಎನ್ನ ಮಸ್ತಕದೊಳಗೊಂದುಗೂಡಿದ ಮಹಾಬೆಳಗ ತಂದು
ಭಾವದೊಳಗಿಂಬಿಟ್ಟಿರಲ್ಲಾ.

ಅಯ್ಯಾ, ಎನ್ನ ಭಾವದೊಳಗೆ ಕೂಡಿದ ಮಹಾಬೆಳಗ ತಂದು
ಮನಸಿನೊಳಗಿಂಬಿಟ್ಟಿರಲ್ಲಾ.

ಅಯ್ಯಾ, ಎನ್ನ ಮನಸಿನೊಳು ಕೂಡಿದ ಮಹಾಬೆಳಗ ತಂದು
ಕಂಗಳೊಳಗಿಂಬಿಟ್ಟಿರಲ್ಲಾ.

ಅಯ್ಯಾ, ಎನ್ನ ಕಂಗಳೊಳು ಕೂಡಿದ ಮಹಾಬೆಳಗ ತಂದು
ಕರಸ್ಥಲದೊಳಗಿಂಬಿಟ್ಟಿರಲ್ಲಾ.

ಅಯ್ಯಾ, ಎನ್ನ ಕರಸ್ಥಲದಲ್ಲಿ ಥಳಥಳಿಸಿ ಬೆಳಗಿ ಹೊಳೆಯುತ್ತಿಪ್ಪ
ಅಖಂಡತೇಜವನೆ ಇಷ್ಟಲಿಂಗವೆಂಬ ದೃಷ್ಟವ ತೋರಿ

ನಿಶ್ಚಯವ ಶ್ರೋತ್ರದಲ್ಲಿ ಸೃಜಿಸಿದಿರಲ್ಲಾ.

ಅಯ್ಯಾ, ಎನ್ನ ಶ್ರೋತ್ರದಲ್ಲಿ ಸೃಜಿಸಿದ ಸುಮಂತ್ರದೊಳಗೆ
ನೀವು ನಿಮ್ಮ ಮಹತ್ವವ ಹುದುಗಿದಿರಲ್ಲಾ.

ಅಯ್ಯಾ, ಎನ್ನ ಆರಾಧ್ಯ ಕೂಡಲಸಂಗಮದೇವಾ,

ಎನ್ನೊಳಗೆ ನಿಮ್ಮಿರವ ಈ ಪರಿಯಲ್ಲಿ ಕಾಣಿಸುತ್ತಿದ್ದಿರಲ್ಲಾ.

||೨೬||

೯೮೭

ಅಯ್ಯಾ, ಎಳಗರು ತಾಯನರಸಿ ಬಳಲುವಂತೆ
ನಾ ನಿಮ್ಮನರಸಿ ಬಳಲುತ್ತಿದ್ದೇನೆ.

ಅಯ್ಯಾ, ನೀವೆನ್ನ ಮನಕ್ಕೆ ಪ್ರಸನ್ನವಾಗಿ ಕಾರುಣ್ಯವ ಮಾಡು

ಅಯ್ಯಾ, ನೀವೆನ್ನ ಮನಕ್ಕೆ ನೆಲೆವನೆಯಾಗಿ

ಕಾರುಣ್ಯವ ಮಾಡು, ಕಾರುಣ್ಯವ ಮಾಡು.

ನೀನಿನಿತು ಲೇಸನೀಯಯ್ಯಾ.

ಅಂಬೇ ಅಂಬೇ ಕೂಡಲಸಂಗಮದೇವಾ.

||೨೭||

೯೮೮

ಅಯ್ಯಾ, ಕೊಟ್ಟ ಲಿಂಗವ ಮರಳಿ ಕೊಂಡು ಬಾ ಎಂದು
 ಎನ್ನನಟ್ಟಿದನಯ್ಯಾ ಶಶಿಧರನು ಮರ್ತ್ಯಕ್ಕೆ.
 ನಿಮ್ಮ ಮುಖದಿಂದ ಎನ್ನ ಭವ ಹರಿವುದೆಂದು
 ಹರಹಿಕೊಂಡಿದ್ದೆನಯ್ಯಾ ದಾಸೋಹವನು.
 ನಿಮ್ಮ ಬರವ ಹಾರಿ ಸವೆದವು ಒಂದನಂತ ದಿನಗಳು,
 ಇಂದೆನ್ನ ಪುಣ್ಯದ ಫಲದಿಂದ ಎನಗೆ ಗೋಚರವಾದಿರಿ,
 ಹಿಂದಣ ಸಂದೇಹ ಸೂತಕ ಹಿಂಗಿತ್ತು.
 ಎನ್ನ ಪ್ರಾಣಲಿಂಗವು ನೀವೇ ಆಗಿ, ಎನ್ನ ಸರ್ವಾಂಗಲಿಂಗದಲ್ಲಿ ಸನ್ನಿಹಿತವಾಗಿ,
 ಎನ್ನ ಚಿಂತೆಯ ನಿಶ್ಚಿಂತೆಯ ಮಾಡಾ ಕೂಡಲಸಂಗಮದೇವ ಪ್ರಭುವೆ. ||೨೮||

೯೮೯

ಅಯ್ಯಾ, ನಾನು ದಾಸೋಹವ ಮಾಡುವೆನಲ್ಲದೆ, ಸಮಯವನರಿಯೆ,
 ಅಯ್ಯಾ, ನಾನು ಭಕ್ತಿಯ ಮಾಡುವೆನಲ್ಲದೆ, ಭಾವವನರಿಯೆ.
 ಸ್ಥಳಕುಳವ ವಿಚಾರಿಸಿದಡೆ, ಎನ್ನಲ್ಲಿ ಏನೂ ಹುರುಳಿಲ್ಲ,
 ನಿಮ್ಮ ಶರಣರ ಸೋಂಕಿನಲ್ಲಿ ಶುದ್ಧನಾದೆನು.
 ಕೂಡಲಸಂಗಮದೇವರು ಸಾಕ್ಷಿಯಾಗಿ,
 ಮಡಿವಾಳ ಮಾಚಿತಂದೆಗಳ ಶ್ರೀಪಾದಕ್ಕೆ
 ನಮೋ ನಮೋ ಎಂದು ಬದುಕಿದೆನು. ||೨೯||

೯೯೦

ಅಯ್ಯಾ, ನಿಮ್ಮ ಮಹಾನುಭಾವಿಗಳ ಸಂಗದಿಂದೆನ್ನ
 ತನು ಶುದ್ಧವಾಯಿತ್ತು, ಮನ ಶುದ್ಧವಾಯಿತ್ತು, ಧನ ಶುದ್ಧವಾಯಿತ್ತು.
 ಎನ್ನ ಸರ್ವಾಂಗಶುದ್ಧವಾಯಿತ್ತು,
 ವಾರಿಕಲ್ಲ ಪುತ್ಥಳಿಯನಪ್ಪಿಕೊಂಡಂತಾಯಿತ್ತು.
 ಕೂಡಲಸಂಗಮದೇವಾ,
 ನಿಮ್ಮ ಶರಣ ಪ್ರಭುದೇವರ ಕೃಪೆಯಿಂದ
 ಎನಗೊದಗಿದ ಘನವನೇನೇಂದುಪಮಿಸುವೆ ? ||೩೦||

೯೯೧

ಅಯ್ಯಾ, ನಿಮ್ಮ ಮುಟ್ಟಿದ ಗುಣದಿಂದಲಾನು
 ಪೂರ್ವಾಚಾರಿಯಾದೆನಯ್ಯಾ.

ಅಯ್ಯಾ, ನಿಮ್ಮ ಮುಟ್ಟಿದ ಗುಣದಿಂದಲಾನು
ವೃಷಭನಾದೆನಯ್ಯಾ.

ಅಯ್ಯಾ, ನಿಮ್ಮ ಮುಟ್ಟಿದ ಗುಣದಿಂದಲಾನು ಸಂಗನಬಸವಣ್ಣನಾಗಿ,
ಗೊಹೇಶ್ವರನ ಶರಣನ ಮಹಾಬಸುರೊಳಗೆ ಕಂದನಾಗಿದೆ
ಕಾಣಾ, ಕೂಡಲಸಂಗಮದೇವಾ.

||೩೧||

೯೯೨

ಅಯ್ಯಾ, ನಿಮ್ಮ ಶರಣರ ಕಂಡ ಕಡು ಸುಖವನೇನೆಂಬೆನಯ್ಯಾ ?
ಅದು ಸಾಲೋಕ್ಯದಂತುಟಲ್ಲ, ಸಾಮೀಪ್ಯದಂತುಟಲ್ಲ,
ಸಾರೂಪ್ಯದಂತುಟಲ್ಲ, ಸಾಯುಜ್ಯದಂತುಟಲ್ಲ.
ಕೂಡಲಸಂಗಯ್ಯಾ, ನಿಮ್ಮ ಶರಣರ ಚರಣದ
ದರುಶನ ಸ್ವರುಶನದಿಂದಾನು ಧನ್ಯನಾದೆನು.

||೩೨||

೯೯೩

ಅಯ್ಯಾ, ನಿಮ್ಮ ಶರಣರ ಕಂಡರೆ ಕಡು ಸುಖವೆನಗಯ್ಯಾ,
ಕಾಣದಿರೆ ಅವಸ್ಥೆ ನೋಡಯ್ಯಾ.
ತವಕದ ಸ್ನೇಹ ದರುಶನದಲ್ಲಿ ತರಹರವಾಯಿತ್ತು,
ಕೂಡಲಸಂಗಮದೇವಾ,
ನಿಮ್ಮ ಶರಣರ ಶ್ರೀಪಾದವ ಕಂಡು ಧನ್ಯನಾದೆನು.

||೩೩||

೯೯೪

ಅಯ್ಯಾ, ನಿಮ್ಮ ಶರಣರ ನಿಲವ
ಸ್ವರ್ಗ ಮರ್ತ್ಯ ಪಾತಾಳದೊಳಗೆ ಬಲ್ಲವರಿಲ್ಲವಯ್ಯಾ,
ಅಘಟಿತ ಘಟಿತರು, ಅಖಂಡಿತ ಮಹಿಮರು.
ನಿಜದಲ್ಲಿ ನಿರ್ಲೇಪ ಭಾವಕರು.
ಕೂಡಲಸಂಗಮದೇವಾ,
ನಿಮ್ಮ ಶರಣರ ನಿಲವನರಿವಡೆ ನಾನೇತರವನಯ್ಯಾ.

||೩೪||

೯೯೫

ಅಯ್ಯಾ, ನಿಮ್ಮ ಶರಣರ ಸಂಗವೆನಗೆ ಪರಮಸುಖವಯ್ಯಾ,
ಅಯ್ಯಾ, ನಿಮ್ಮ ಶರಣರ ಅಗಲಿಕೆ
ಎನ್ನ ಪ್ರಾಣವಿಯೋಗವಯ್ಯಾ,
ಶಿವಶಿವಾ ಸಂತವಿಡುದೆನು, ಇನ್ನೆಂತಯ್ಯಾ ?

ಎನಗೇನು ಗತಿ, ಕೂಡಲಸಂಗಮದೇವಾ ?

ನಿಮ್ಮ ಶರಣರ ಮುನಿಸು ಎನಗೆ ಬಿಡಿಸಬಾರದ ತೊಡಕು.

||೨೫||

೯೯೬

ಅಯ್ಯಾ, ನಿಮ್ಮ ಶರಣರ ಸಂಗಸುಖವ ಏನೆಂದುಪಮಿಸುವೆನಯ್ಯಾ,

ನಿಮ್ಮ ಶರಣರ ಕೂಡೆ ಸಮಗೋಷ್ಠಿಯ

ಮಾಡುವುದನುಪಮಿಸಲಮ್ಮೆನಯ್ಯಾ.

ಕೂಡಲಸಂಗಾ, ನಿಮ್ಮ ಪ್ರಮಥರೆಲ್ಲರೂ

ನೆರೆದ ಗಣತಿಂಥಿಣಿಯೊಳಗೆನ್ನನೇನೆಂದರಿಯದೆ

ಅಗಲದಂತಿರಿಸಯ್ಯಾ, ನಾ ನಿಮ್ಮ ಧರ್ಮದ ಕವಿಲೆ.

||೨೬||

೯೯೭

ಅಯ್ಯಾ, ನಿಮ್ಮ ಶರಣರು ಪರಮಸುಖಿಗಳಯ್ಯಾ.

ಅಯ್ಯಾ, ನಿಮ್ಮ ಶರಣರು ಕಾಯವೆಂಬ ಕರ್ಮಕ್ಕೆ

ಹೊದ್ದದ ನಿಷ್ಕರ್ಮಿಗಳಯ್ಯಾ.

ಅಯ್ಯಾ, ನಿಮ್ಮ ಶರಣರು ಮನದಲ್ಲಿ ನಿರ್ಲೇಪಜ್ಞಾನಿಗಳಯ್ಯಾ.

ಕೂಡಲಸಂಗಮದೇವಯ್ಯಾ.

ನಿಮ್ಮ ಶರಣರ ಘನವನೆನಗೆ ಹೇಳಲು, ನಾನು ಕೇಳಲಮ್ಮದೆ

ನಮೋ ನಮೋ ಎನುತಿದೇನು ಕಾಣಾ, ಪ್ರಭುವೆ.

||೨೭||

೯೯೮

ಅಯ್ಯಾ, ನಿಮ್ಮ ಶರಣರು ಬಂದೆನ್ನ ಅಂಗಳದೊಳಗೆ ರಕ್ಷಿಸಿಹೆವೆಂದಿರಲು

ನಾನು ತೆರಹು-ಮರಹಾಗಿದ್ದು ಕೆಟ್ಟೆನಯ್ಯಾ.

ನಾನು ಕೆಟ್ಟ ಕೇಡಿಂಗೆ ಕಡೆಯಿಲ್ಲವಯ್ಯಾ.

ಕೂಡಲಸಂಗಮದೇವಾ,

ಎನ್ನ ಭಕ್ತಿ ಸಾವಿರ ನೋಂಪಿಯ ನೋಂತು

ಪಾದರದಲ್ಲಿ ಅಳಿದಂತಾಯಿತ್ತಯ್ಯಾ.

||೨೮||

೯೯೯

ಅಯ್ಯಾ, ನಿಮ್ಮ ಶರಣರೆನ್ನ ಪಾವನವ ಮಾಡಿ,

ತಿಳುಹಿ ತಮ್ಮಂತೆ ಎನ್ನ ಮಾಡಿದ ಬಳಿಕ.

ನಾನು ಅವರು ಮಾಡಿದಂತಾದೆನಯ್ಯಾ.

ನಾನೊಬ್ಬನು ನಿಮ್ಮ ಶರಣರ ಬಳಿಬಳಿಯವನು.
ಕೂಡಲಸಂಗನ ಶರಣರು ಮೆಚ್ಚಿ ಎನಗೊಲಿದಡೆ
ನಾನು ಬದುಕಿದೆನಲ್ಲದೆ, ಸಮರಸ ಸಂಗಕ್ಕೆ ಸರಿಯೆ ?
ಹೇಳಾ ಚೆನ್ನಬಸವಣ್ಣಾ.

||೩೯||

೧೦೦೦

ಅಯ್ಯಾ, ನೀ ಒಲಿದಡೆ ತಿರಿವಂತೆ ಮಾಡುವಿರಿ,
ತಿರಿದಡೆ ನೀಡದಂತೆ ಮಾಡುವಿರಿ.
ನೀಡಿದಡೆ ಅಕ್ಕಿ ಬೀಳುವಂತೆ ಮಾಡುವಿರಿ,
ಬಿದ್ದಡೆ ನಾಯಿ ತಿಂಬಂತೆ ಮಾಡುವಿರಿ,
ನಿಮ್ಮ ಧ್ಯಾನದಲಿ ನಾನಿಪ್ಪಂತೆ ಮಾಡುವಿರಿ
ಕೂಡಲಸಂಗಮದೇವಾ.

||೪೦||

೧೦೦೧

ಅಯ್ಯಾ ನೀ ಒಲಿದಡೆ
ಹುಚ್ಚನೆಂದೆನಿಸಿ ಕಲ್ಲಲಿಡಿಸಿ,
ಎಲ್ಲರ ಕೈಯ್ಯಲು ಸುಡಿಸಿ,
ನಿನ್ನ ನಚ್ಚಿದವರನ್ನೆಲ್ಲ [ಬ]ಡಿಸು
ಕೂಡಲಸಂಗಮದೇವಾ.

||೪೧||

೧೦೦೨

ಅಯ್ಯಾ, ನೀ ಮಾಡಲಾದ ಜಗತ್ತು, ಅಯ್ಯಾ ನೀ ಮಾಡಲಾದ ಸಂಸಾರ.
ಅಯ್ಯಾ, ನೀ ಮಾಡಲಾದ ಮರವೆ, ಅಯ್ಯಾ, ನೀ ಮಾಡಲಾದ ಮುಖ.
ಅಯ್ಯಾ, ನೀ ಬಿಡಿಸಿದಡೆ ಬಿಟ್ಟಿತ್ತು ತಾಮಸ.
ಅಯ್ಯಾ ನಾನೀ ಮಾಯೆಯ ಗೆದ್ದನೆಂಬ ಹದ್ಮಿನ್ನೇಕೆ
ಕೂಡಲಸಂಗಮದೇವಾ ?

||೪೨||

೧೦೦೩

ಅಯ್ಯಾ, ನೀವೆನ್ನ ಬಲ್ಲಿರಲ್ಲದೆ ನಾ ನಿಮ್ಮ ಬಲ್ಲಿನೆ ?
ನಿಮ್ಮ ನಿಲದ ನೋಡಿಹನೆಂದಡೆ
ನಿಮ್ಮ ಘನವೆನ್ನ ಮನಕ್ಕೆ ಸಾಧ್ಯವಾಗದ ಕಾರಣ,
ಅಂತಿಂತೆಂದುಹಮಿಸಲದ್ದು ಇದ್ದೆ ನೋಡಯ್ಯಾ.

ನಿತ್ಯತೃಪ್ತಮಹಿಮಾ, ನಿಮಗಂದಳವಡಿಸಿದ ಪದಾರ್ಥವ
ಸುಚಿತ್ತದಿಂದವಧರಿಸಿ ಸಲಹಯ್ಯಾ ಪ್ರಭುವೆ,
ಕೂಡಲಸಂಗಮದೇವಾ.

||೪೩||

೧೦೦೪

ಅಯ್ಯಾ, ಮರದೊಳಗೆ ಅಗ್ನಿ ಇದ್ದಡೇನಯ್ಯಾ,
ಮಥನಿಸಿ ತೋರುವರಿಲ್ಲದನ್ನಕ್ಕರ ಕಾಣಬಹುದೆ ?
ಜಗದೊಳಗೆ ಕೂಡೆ ಪರಿಪೂರ್ಣ ಶಿವನೆಂದಡೆ
ಅಂತರಂಗದಲ್ಲಿ ಕಾಣಬಹುದೆ ?
ಆದಿ ಲಿಂಗ ಅನಾದಿ ಶರಣನ ಭೇದವ ತಿಳುಹಿ,
ನಿಜಪ್ರಾಣದೊಳಗಿಪ್ಪ ಸುಜ್ಞಾನಲಿಂಗವ ಕರಸ್ಥಲಕ್ಕೆ ತಂದು,
ಆ ಕರಸ್ಥಲದ ಲಿಂಗವನೆನ್ನ ಸರ್ವಾಂಗದೊಳಗೆ ಪ್ರತಿಷ್ಠಿಸಿ ತೋರಿ,
ನಿತ್ಯ ನಿಜಲಿಂಗೈಕ್ಯವಹ ಹೊಲಬಿನ ಹರಿಬ ತೋರಿ,
ಮರ್ತ್ಯಲೋಕದೊಳಗೆಲ್ಲಾ ಇಂದು ಮೊದಲಾಗಿ
ಪ್ರಾಣಲಿಂಗದ ಘನವ ಹರಹಿ ಶಿವಭಕ್ತಿಯನುದ್ದರಿಸಿದನು.
ಕೂಡಲಸಂಗಮದೇವರಲ್ಲಿ, ಚೆನ್ನಬಸವಣ್ಣನೆನ್ನನಾಗುಮಾಡಿ ಉಳುಹಿದನಾಗಿ
ಇನ್ನು ಮರ್ತ್ಯಲೋಕಕ್ಕೆ ಬಂದಡೆ ಚೆನ್ನಬಸವಣ್ಣನ ಪಾದದಾಣೆ. ||೪೪||

೧೦೦೫

ಅಯ್ಯಾ, ರುದ್ರಾಕ್ಷಿಯಿಂದ ಹರಿದೆನು ಭವಪಾಶಂಗಳ,
ಅಯ್ಯಾ, ರುದ್ರಾಕ್ಷಿಯಿಂದ ಮುರಿದೆನು ತನುಗುಣಾದಿಗಳ,
ಅಯ್ಯಾ, ರುದ್ರಾಕ್ಷಿಯಿಂದ ಒರೆಸಿದೆನು ಮಹಾಮಾಯೆಯ,
ಅಯ್ಯಾ, ರುದ್ರಾಕ್ಷಿಯಿಂದ ಕಳೆದೆನು ಪಂಚಮಹಾಪಾತಕವ.
ಅಯ್ಯಾ ಕೂಡಲಸಂಗಮದೇವಾ,
ಶ್ರೀಮಹಾರುದ್ರಾಕ್ಷಿಯಿಂದ ಗೆಲಿದೆನಯ್ಯಾ ಸಕಲದುರಿತಂಗಳನು. ||೪೫||

೧೦೦೬

ಅಯ್ಯಾ, ಶ್ರೀಮಹಾವಿಭೂತಿಯಿಂದ ಕಂಡೆ
ಆ ನಿಮ್ಮ ದಿವ್ಯ ಬೆಳಗಿನ ಹೊಳಹ. ಈ ಎನ್ನ ಕರಸ್ಥಲದೊಳಗೆ.
ಅಯ್ಯಾ, ಶ್ರೀಮಹಾರುದ್ರಾಕ್ಷಿಯಿಂದ ಕಂಡೆ
ಆ ನಿಮ್ಮ ದಿವ್ಯಮೂರ್ತಿಯ ಗೂಢವ. ಈ ಎನ್ನ ಕರಸ್ಥಲದೊಳಗೆ.
ಅಯ್ಯಾ, ಶ್ರೀಮಹಾಪಂಚಾಕ್ಷರಿಯಿಂದ ಕಂಡೆ

ಆ ನಿಮ್ಮ ದಿವ್ಯವಕ್ತ್ರಗಳ, ಈ ಎನ್ನ ಕರಸ್ಥಲದೊಳಗೆ.
ನಾ ಬಯಸುವ ಬಯಕೆ ಕೈಸಾರಿತ್ತಿಂದು
ಕೂಡಲಸಂಗಮದೇವಾ.

||೪೬||

೧೦೦೭

ಅಯ್ಯಾ, ಹಿಂದೆಯಾನು ಮಾಡಿದ ಮರಹಿಂದ ಬಂದೆನೀ ಭವದಲ್ಲಿ.
ನಿಮ್ಮ ಲೀಲೆ ನಿಮ್ಮ ವಿನೋದ ಸೂತ್ರದಿಂದ,
ಲಕ್ಷದ ಮೇಲೆ ತೊಂಬತ್ತಾರು ಸಾವಿರ ಗೀತಗಳ ಆಡಿ ಹಾಡಿ,
ಆ ದಾಸೋಹವೆಂಬ ಮಹಾಗಣಸಂಕುಳದೊಳೆನ್ನನಿರಿಸಿ,
ನಿಮ್ಮ ಭಕ್ತಿಯ ಘನವ ನೀವೆ ಮೆರೆಯಲೆಂದು
ಪರವಾದಿ ಬಿಜ್ಜಳನ ತಂದೊಡ್ಡಿ, ಎನ್ನನು ಅವನೊಡನೆ ಹೋರಿಸಿ,
ಮುನ್ನೂರ ಅರವತ್ತು ಸತ್ತ ಪ್ರಾಣವನೆತ್ತಿಸಿ,
ಮೂವತ್ತಾರು ಕೊಂಡೆಯವ ಗೆಲಿಸಿ,
ಎಂಬತ್ತೆಂಟು ಪವಾಡಂಗಳಂ ಕೊಂಡಾಡಿ,
ಮರ್ತ್ಯಲೋಕದ ಮಹಾಗಣಂಗಳ ಒಕ್ಕುದನಿಕ್ಕಿ ಎನ್ನ ಸಲಹಿದಿರಿ.
ನಿಮ್ಮ ಮಹಾಗಣಂಗಳು ಮೆಚ್ಚಿ, ಎನ್ನ ಸೂತಕವ ತೊಡೆದೆ
ಪ್ರಭುದೇವರ ಕರುಣದಿಂದ ಪ್ರಾಣಲಿಂಗಸಂಬಂಧ ಸಯವಾಯಿತ್ತು.
ನೀವು ಕಳುಹಿದ ಬೆಸನು ಸಂದಿತ್ತು,
ಉಘೇ, ಇನ್ನು ಕೂಡಿಕೊಳ್ಳಾ ಕೂಡಲಸಂಗಮದೇವಾ.

||೪೭||

೧೦೦೮

ಅರತುದಯ್ಯಾ ಅಂಗಗುಣ, ಒರತುದಯ್ಯಾ ಭಕ್ತಿರಸ,
ಆವರಿಸಿತ್ತಯ್ಯಾ ಲಿಂಗವಂಗವನು,
ಏನೆಂದರಿಯೆನಯ್ಯಾ ಲೋಕಲೌಕಿಕವ.
ಲಿಂಗಭ್ರಾಂತನಾದೆನಯ್ಯಾ ಕೂಡಲಸಂಗಯ್ಯಾ,
ನಿಮ್ಮ ಕರುಣವೆನ್ನನೆಡೆಗೊಂಡಿತ್ತಾಗಿ.

||೪೮||

೧೦೦೯

ಅರಸುವ ಬಳ್ಳಿ ಕಾಲ ತೊಡರಿದಂತಾಯಿತ್ತು,
ಬಯಸುವ ಬಯಕೆ ಕೈಸಾರಿದಂತಾಯಿತ್ತು,
ಹಲವು ದಿವಸಕೆ ನಂಟರ ಕಂಡಂತಾಯಿತ್ತು.
ಅಂದೊಮ್ಮೆ ಅನಿಮಿಷಂಗೆ ಕೋಳುಹೋದ ಲಿಂಗವೆಂದು

ಉಮ್ಮಹದಿಂದ ಮಂಗಳಾರತಿಯ ಬೆಳಗಿ,
 ನವರತ್ನದ ಹಾರ ತೋರಣವ ಕಟ್ಟಿ,
 ಸಂತೋಷದಿಂದೆನ್ನ ಮನವು ತೊಟ್ಟನೆ ತೊಳಲಿ,
 ತಿಟ್ಟನೆ ತಿರು[ಗೆ]. ದೃಷ್ಟವ ಕಂಡೆನಯ್ಯಾ.
 ಬಿಟ್ಟು ಹಿಂಗಿದವೆನ್ನ ಭವಮಾಲೆಗಳು,
 ಗೋಹೇಶ್ವರನ ಶರಣ ಪ್ರಭುದೇವರ ಕರಸ್ಥಲದೊಳಗೆ,
 ಕೂಡಲಸಂಗಮದೇವರೆಂಬ ಲಿಂಗವ ಕಂಡೆನಾಗಿ.

||೪೯||

೧೦೧೦

ಅರಿದರಿದು ಎನಗಿಂದು ಕಣ್ಣೆ ಮಂಗಳವಾಯಿತ್ತು,
 ಒಂದಹುದು ಒಂದಾಗದೆಂಬ ಭ್ರಮೆಯವನಲ್ಲ,
 ಬೇಕು ಬೇಡೆಂಬ ಜಂಜಡದವನಲ್ಲ,
 ಎಡೆವರಿಯದ ನೋಟ. ನುಡಿಯ ಸಡಗರವರತು
 ಎಡೆಯಾಟ ಕೋಟಲೆಯ ಕಳೆಯ ಬಂದನು.
 ನೋಡುವರ ಮನದ ಸುಖದ ಸಾಗರನಿಧಿಯನೇನೆಂದುಪಮಿಸುವೆನು ?
 ಎನ್ನ ಉಭಯಕರ್ಮವ ಕಳೆದು ತನ್ನೊಳಗೆ ಇಂಬಿಟ್ಟುಕೊಳಬಂದನು,
 ಕೂಡಲಸಂಗಮದೇವ, ಕೃಪಾಮೂರ್ತಿ.

||೫೦||

೧೦೧೧

ಅರಿದಿಹೆನೆಂದಡೆ ಅರಿವಿಂಗಸಾಧ್ಯ,
 ನೆನದಿಹೆನೆಂದಡೆ ನೆನಹಿಂಗಸಾಧ್ಯ,
 ಭಾವಿಸಿಹೆನೆಂದಡೆ ಭಾವಕ್ಕಸಾಧ್ಯ,
 ವಾಚ್ಯನಕ್ಕಗೋಚರ ಲಿಂಗವನರಿವ ಪರಿಯೆಂತಯ್ಯಾ.
 ಗುರು ತೋರವನ್ನಕ್ಕರ ?
 ಗುರುಶಿಷ್ಯರ ಮಠನದಲ್ಲಿ ಸ್ವಯಂಜ್ಯೋತಿಲಿಂಗವು
 ಉದಯವಸ್ತುವೆಂಬ ಶ್ರುತಿ ಹುಸಿಯೆ ?
 ಕೂಡಲಸಂಗಮದೇವಾ, ನಿಮ್ಮ ಮಹಾನುಭಾವರ ಮಠನದಿಂದ
 ಎನ್ನಲ್ಲಿ ನಿಜವ ನೆಲೆಗೊಳಿಸಾ, ಪ್ರಭುವೆ.

||೫೧||

೧೦೧೨

ಅರಿಯಲಿಲ್ಲದ ಅರಿವು ಅವಗ್ರಹಿಸಿತ್ತಾಗಿ,
 ಅರಿಯಲಿಲ್ಲದ ಮರೆಯಲಿಲ್ಲದ ನಿಜವು ನಿಂದಿತ್ತಾಗಿ,
 ನಿರ್ನಾಮವಾಯಿತ್ತು, ನಿಃಪತಿಯಾಯಿತ್ತು.

ಅಗಮ್ಯದಲ್ಲಿ ಗಮನ ಕೆಟ್ಟಿತ್ತು, ನಿಂದಲ್ಲಿ ನಿರಾಳವಾಯಿತ್ತು,
ಕೂಡಲಸಂಗಮದೇವರಲ್ಲಿ ಶಬ್ದಮುಗ್ಧವಾಯಿತ್ತು.

||೫೨||

೧೦೧೩

ಅರಿವನ್ನಕ್ಕರ ಅರ್ಚಿಸಿದೆ ಅರಿವನ್ನಕ್ಕರ ಪೂಜಿಸಿದೆ,
ಅರಿವನ್ನಕ್ಕರ ಹಾಡಿ ಹೊಗಳಿದೆ.
ಅರಿವುಗೆಟ್ಟು ಮರಹು ನಷ್ಟವಾಗಿ,
ಭಾವ ನಿರ್ಭಾವವಾಗಿ ನಿಜವೊಳಕೊಂಡಿತ್ತಾಗಿ,
ಕೂಡಲಸಂಗಮ್ಯನಲ್ಲಿ ಸರ್ವನಿವಾಸಿಯಾಗಿದ್ದೆನು.

||೫೩||

೧೦೧೪

ಅರಿವಿಂದರಿದು ಏನುವ ತಟ್ಟದೆ ಮುಟ್ಟದೆ ಇದ್ದೆನಯ್ಯಾ,
ಅಂತರಂಗ ಸನ್ನಿಹಿತ, ಬಹಿರಂಗ ನಿಶ್ಚಿಂತನಾಗಿದ್ದೆನಯ್ಯಾ.
ಸ್ವಾತಿಯ ಬಿಂದುವ ಬಯಸುವ ಚಿಪ್ಪಿನಂತೆ
ಗುರುಕಾರುಣ್ಯವ ಬಯಸುತ್ತಿದ್ದೆ, ಕೂಡಲಸಂಗಮದೇವಾ.

||೫೪||

೧೦೧೫

ಅರಿವಿಂದಲರಿವೆನೆಂದಡೆ ಅರಿವಿಂಗಸಾಧ್ಯ,
ಅರಿಯದೆ ಅರಿದ ಪರಿ ಎಂತಯ್ಯಾ ?
ಭಾವಿಸಿ ಬೆರೆಸುವೆನೆಂದಡೆ ಭಾವ ನಿರ್ಭಾವವೆಂದುದಾಗಿ
ಮತ್ತೆ ಭಾವಿಸಿಯಲ್ಲದೆ ಕಾಣಬಾರದಯ್ಯಾ.
ವಾಙ್ಮನಕ್ಕಗೋಚರವೆಂದಡೆ
ನುಡಿಯಲಿಲ್ಲದೆ ನಡೆ ಸಾಧ್ಯವಹ ಪರಿ ಎಂತು ಹೇಳಯ್ಯಾ ?
ಹಲವು ಮಾತಿನ ನಿಲವು ಬಂದೆಂಬ
ನುಡಿಗಡಣದ ನಿಜವ ಬಲ್ಲವರಾರು ಹೇಳಯ್ಯಾ ?
ನಿಮ್ಮ ಮಾತೆಂಬ ಪರತತ್ವವೊಂದಲ್ಲದೆ ಎರಡುಂಟೆ ?
ಕೂಡಲಸಂಗಮದೇವ ಕಡೆಮುಟ್ಟಿ ನೋಡುವಡೆ
ನುಡಿಗೇತೆಯಿಲ್ಲ, ಕೃಪೆಯಿಂದ ಕರುಣವ ಮಾಡಯ್ಯಾ ಪ್ರಭುವೆ.

||೫೫||

೧೦೧೬

ಅರಿದಿನ ಆಹ್ವಾಯನಕ್ಕೆ ಅನುಭಾವವೆ ತೃಪ್ತಿ,
ಅರಿವು ನೆರೆ ಕೂಡಿ, ಅ|ಪಾ|ರವೆ ಪ್ರಾಣವಾಗಿ ವಿಶ್ರಮಿಸಿದ ಬಳಿಕ.

ಶ್ರೀಗುರು ಕೃಪೆಯ ಮಾಡಿದ ಪ್ರಾಣಲಿಂಗದ ಘನವೆಂತೆಂದಡೆ:
 ಮತ್ಸ್ಯನುಂಗಿದ ಮಾಣಿಕ್ಯದಂತೆ,
 ಮುತ್ತುನುಂಗಿದ ನೀರಿನಂತೆ,
 ಕಣ್ಣಾಲಿ ನುಂಗಿದ ನೋಟದಂತೆ,
 ಬಯಲನೊಳಕೊಂಡ ಬ್ರಹ್ಮಾಂಡದೊಳಗಿಪ್ಪ
 ಸ್ವಯಾನುಭಾವಿಗಳ ಅನುಭಾವವ ತೋರಿ ಬದುಕಿಸಾ,
 ಕೂಡಲಸಂಗಮದೇವಾ.

||೫೬||

೧೦೧೭

ಅರಿವಿನರಿತವ ಕೆಡಿಸಿತ್ತು ಬಡತನವೆಂಬ ರಾಹು,
 ಉಳ್ಳವನ ಉಳುವೆಯ ಕೆಡಿಸಿತ್ತು ಮೋಹವೆಂಬ ರಾಹು,
 ಕಾಬವನ ಕಾಣಿಕೆಯ ಕೆಡಿಸಿತ್ತು ಕಾಮವೆಂಬ ಕತ್ತಲೆ,
 ಎನ್ನ ಮನದ ಭಯಕ್ಕಂಜಿ ನಿಮ್ಮ ಮೊರೆಹೊಕ್ಕೆ ಕೂಡಲಸಂಗಮದೇವಾ.

||೫೭||

೧೦೧೮

ಅರಿವಿಲ್ಲದ ಕಾಯವುಂಟೆ ? ಅರಿವಿಲ್ಲದ ಪ್ರಾಣವುಂಟೆ ?
 ಅರಿವಿಲ್ಲದ ನಿಲವುಂಟೆ ? ಭಾವವಿಲ್ಲದ ಭಕ್ತಿಯುಂಟೆ ?
 ಕೂಡಲಸಂಗಮದೇವಾ, ನೀವು ಪರಿಪೂರ್ಣರಾಗಿಪ್ಪಿರಾಗಿ,
 ಅವಗುಣಕ್ಕೆ ತೆರಹಿಲ್ಲ.

||೫೮||

೧೦೧೯

ಅರಿವು ಮರವೆಯೊಳಡಗಿ, ಮರವೆ ಅರಿವಿನೊಳಡಗಿ,
 ತೆರಹಿಲ್ಲದಿದೇನೆಂಬ ಹಮ್ಮಿದೇನೋ, ಹಮ್ಮಿದೇನೋ ?
 ಬ್ರಹ್ಮಾದ್ ಬ್ರಹ್ಮವ ನುಂಗಿ, ಮತ್ತಾ ಪರಬ್ರಹ್ಮನು ತಾನೆಂದೆಂಬ
 ಹಮ್ಮಿದೇನೋ, ಹಮ್ಮಿದೇನೋ ?
 ಆದಿ ಶೂನ್ಯವು ಶೂನ್ಯ, ಮಧ್ಯ ಶೂನ್ಯವು ಶೂನ್ಯ,
 ಅಂತ್ಯ ಶೂನ್ಯವು ಶೂನ್ಯ,
 ಶೂನ್ಯವಾದ ಬಳಿಕ ಅಲ್ಲಿಂದತ್ತ ನಿಂದ ನಿಲವನಾರು ಬಲ್ಲರು ಹೇಳಾ ?
 ಬಯಲು ಚಿತ್ರಿಸಿದ ಚಿತ್ರವನಾ ಬಯಲರಿಯದಂತೆ
 ಕೂಡಲಸಂಗಮದೇವಾ, ನಿಮ್ಮ ಶರಣರ ನಿಲವು.

||೫೯||

೧೦೨೦

ಅರಿವುವಿಡಿದು, ಅರಿವನರಿದು,
ಅರಿವೆ ನೀವೆಂಬ ಭ್ರಾಂತು ಎನಗಿಲ್ಲವಯ್ಯಾ,
ಮರಹುವಿಡಿದು, ಮರಹ ಮರೆದು,
ಮರಹು ನೀವೆಂಬ ಮರಹಿನವ ನಾನಲ್ಲವಯ್ಯಾ.
ದೇಹ ಪ್ರಾಣಗಳ ಹಿಂಗಿ, ದೇಹವಿಡಿದು,
ದೇಹ ನಿಮ್ಮದೆಂಬ ಭ್ರಾಂತುಸೂತಕಿ ನಾನಲ್ಲವಯ್ಯಾ.
ನಿಮ್ಮ ಅರಿದ ಅರಿವ ಭಿನ್ನವಿಟ್ಟು ಕಂಡೆನಾದಡೆ
ನಿಮ್ಮಾಣೆ ಕಾಣಾ, ಕೂಡಲಸಂಗಮದೇವಾ.

||೬೦||

೧೦೨೧

ಅರ್ಥವುಳ್ಳವರೆಲ್ಲ ಅರಸಿಂಗಂಜುವರಯ್ಯಾ,
ಭಕ್ತಿಯುಳ್ಳವರೆಲ್ಲ ಜಂಗಮಕ್ಕಂಜುವರಯ್ಯಾ,
ಸೂಳೆಗೊಲಿದವರೆಲ್ಲ ಸೂಳೆಯೆಂಜಲು ತಿಂಬರಯ್ಯಾ.
ಮಾಂಸವ ಮಚ್ಚಿದವರೆಲ್ಲ ಸೊಣಗನೆಂಜಲ ತಿಂಬರಯ್ಯಾ.
ಕೂಡಲಸಂಗನ ಶರಣರ ಒಕ್ಕುಮಿಕ್ಕುದ
ಲಿಂಗಕ್ಕೆ ಕೊಟ್ಟುಕೊಂಡು ಯೋಗ್ಯವಾದವರ
ನಮ್ಮ ಚಿಕ್ಕ ಬಸವಣ್ಣ ಬಲ್ಲ.

||೬೧||

೧೦೨೨

ಅರ್ಪಿತವ ಮಾಡುವ ಅವಧಾನವು, ಅನ್ಯವ ಸೋಂಕದ ಅವಧಾನವು,
ಅರಿಷಡ್ವರ್ಗಗಳ ಮುಟ್ಟಲೀಯದವಧಾನದ ಪರಿಯ ನೋಡಾ,
ಪಂಚಭೂತವೆಂಬ ಭವಿಯ ಕಳೆದು ಪ್ರಸಾದಿಯಾಗಿಪ್ಪ ಪರಿಯ ನೋಡಾ,
ಪಂಚೇಂದ್ರಿಯಂಗಳ ಗುಣವಳಿದು ಪಂಚವಿಂಶತಿತತ್ವದಲ್ಲಿ ಪರಿಣಾಮಿ
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.

||೬೨||

೧೦೨೩

ಅರ್ಪಿತವೆಂಬೆನೆ ?
ದೇವರೊಂದಿಲ್ಲವಾಗಿ, ಅರ್ಪಿಸುವ ಭಕ್ತ ಮುನ್ನವೆ ಇಲ್ಲ.
ಅರ್ಪಿತ ಅನರ್ಪಿತ ನೀನೆ ಎಂಬೆ,
ಕೂಡಲಸಂಗಮದೇವಾ.

||೬೩||

೧೦೨೪

ಅರ್ಪಿಸಿದ ಸುಖ ತಪ್ಪದೆ ಇಂಬುಗೊಂಡಿತ್ತಾಗಿ
 ಅಲ್ಲಿಯೆ ಅರ್ಪಿತವಾಯಿತ್ತಯ್ಯಾ.
 ಅಂಗವೆಂಬ ಶಂಕೆ ತಾನೆತ್ತ ಹೋಯಿತ್ತೆಂದರಿಯೆ,
 ಕಾಯಸುಖವೆ ಲಿಂಗಸುಖಕ್ಕೇಡಾಯಿತ್ತು.
 ಅಂತಪ್ಪ ಅರ್ಪಿತ ದಪ್ಪ ತಲೆಗೇರಿದಲ್ಲಿ
 ನೀ ಮುಂತಾಗಿದೆ, ಕೂಡಲಸಂಗಮದೇವಾ.

||೬೪||

೧೦೨೫

ಅಲ್ಲಾ ಎನಬಾರದು, ಅಹುದೆನಬಾರದು,
 ಕೂಡಲಸಂಗನ ಶರಣರ ಸಂಗ
 ಕರಗಸದ ಬಾಯಿಧಾರೆಯಂತೆ ಅತಿ ಬಿರಿದಯ್ಯಾ

||೬೫||

೧೦೨೬

ಅಷ್ಟವಿಧಾರ್ಚನೆ ಅರಸರಿಯದ ಬಿಟ್ಟಿ ಕಾಣರೇ.
 ಸಗುಣ ನಿರ್ಗುಣ ಸ್ಥೂಲ ಸೂಕ್ಷ್ಮ.
 ಅವು ನಿಜವನರಿವವೆ ? ಅವು ತಮ್ಮ ತಾವರಿಯವು.
 ಅವ ಭಿನ್ನವೆಂದರಸಲುಂಟೆ ?
 ಕೂಡಲಸಂಗಮದೇವಾ.

||೬೬||

೧೦೨೭

ಅಷ್ಟಷಷ್ಟಿಯಾದವರೆಲ್ಲ ತೀರ್ಥವಾಸಿಗಳಪ್ಪರೆ ?
 ಅಷ್ಟವಿಧಾರ್ಚನೆ ಮೋಡಶೋಪಚಾರವ ಮಾಡುವರೆಲ್ಲ
 ಲಿಂಗಾರ್ಚಕರಪ್ಪರೆ. ಅಯ್ಯಾ ?
 ವೇಷವ ಹೊತ್ತು ಗ್ರಾಸಕ್ಕೆ ತಿರುಗುವ
 ಈ ವೇಷ ದುರಾಚಾರಿಗಳ ಮೆಚ್ಚುವನೆ
 ಕೂಡಲಸಂಗಮದೇವ ?

||೬೭||

೧೦೨೮

ಅಸುರನೈಶ್ವರ್ಯವನೇನಿಸುವಡೆ,
 ಖೇತೆಗೆ ಸರಿಮಿಗಿಲೆನಿಸುವ ಸತಿಯರೆಂಟು ಕೋಟೆ.
 ಮತಿವಂತ ಶಿರಃಪ್ರಧಾನರೆಂಟು ಕೋಟೆ.

ಲೆಕ್ಕವಿಲ್ಲದ ದಳವು, ಲಕ್ಷ ಕುಮಾರರು,
 ದಿಕ್ಪಾಲಕರವನ ಮನೆಯ ಬಂಧನದಲ್ಲಿದ್ದರು,
 ಸುರಪತಿಯರೆಲ್ಲ ರನಾತ ಸೆರೆಮಾಡಿ ಆಳಿದ.
 ಶಿವನೆ, ನೀನು ಕರುಣಿಸಿದಂತಿರದೆ,
 ಪರವಧುವಿನ ಬೇಟವನನ ಪ್ರಾಣ ಕೊಂಡಿತ್ತು.
 ಇದನರಿದು ಪರವಧುಗಳಿಗಳಸುವರ ಕಂಡು
 ಗರುಡನ ಕಂಡ ಸರ್ಪ ಧರೆಗಿಳಿವಂತೆ ಅಡಗಿಪ್ಪೆನಯ್ಯಾ
 ಕೂಡಲಸಂಗಮದೇವಾ.

||೬೮||

೧೦೨೯

ಅಸ್ತಿ ಭಾತಿಯೆಂಬ ಭಿತ್ತಿಯ ಮೇಲೆ,
 ಕ್ರೀ ನಾಮ ರೂಪವೆಂಬ ಚಿತ್ರ ಬರೆಯಿತ್ತು.
 ಇಲ್ಲದ ಭಿತ್ತಿಯ ಮೇಲೆ ಉಂಟೆಂಬ ಚಿತ್ರದಂತಿದ್ದಿತ್ತು.
 ಅದೆಂತೆಂದಡೆ:
 ಅಸ್ತಿ ಭಾತಿ ಪ್ರಿಯಂ ರೂಪಂ ನಾಮ ಚೇತ್ಯಂಶಪಂಚಕಂ |
 ಆದ್ಯತ್ರಯಂ ಬ್ರಹ್ಮರೂಪಂ ಮಾಯಾರೂಪಂ ತತೋದ್ವಯಂ ||
 ಎಂದುದಾಗಿ-
 ಎನಗಿದೇ ಮಾಯೆಯಾಗಿ ಕಾಡಿತ್ತು, ಕೂಡಲಸಂಗಮದೇವಾ.

||೬೯||

೧೦೩೦

ಅಹುದಹುದು:
 ಕೆರೆಯ ತಪ್ಪಿ ಬಾವಿಯ ಬಿದ್ದಂತೆ,
 ಮುಳ್ಳ ಕಳೆದು ದಸಿಯ ದೆಟ್ಟಿದಂತೆ,
 ಬದುಕಿದ ಹಕ್ಕಿಯ ಕಿಚ್ಚಿನೊಳಗಿಕ್ಕುವರೆ,
 ಕೂಡಲಸಂಗಮದೇವಾ ?

||೭೦||

೧೦೩೧

ಅಳವಡಿಸಿದ ಪದಾರ್ಥ ಅರ್ಪಿತಕ್ಕೆ ಸರಿಯಾಯಿತ್ತು,
 ಅಳವಡಿಸದ ಮುನ್ನವೆ ಕೈಕೊಳ್ಳುತ್ತಿದ್ದಾನೆ ಶಿವನು.
 ಸಯ ಪದಾರ್ಥ ಸಲ್ಲಲಿ.
 ಕೂಡಲಸಂಗಮದೇವರ ಆರೋಗಣೆಯ ಅವಸರಕ್ಕೆ
 ಸಂಚಿತ ಸಯದಾನದ ತೆಗೆಸಿರೆ, ಸೊಡ್ಡಳ ಬಾಚರಸೆರೆ.

||೭೧||

೧೦೩೨

ಅಳಿವನಲ್ಲ, ಉಳಿವನಲ್ಲ, ಪ್ರಳಯವೆಂಬುದ ಮುನ್ನರಿಯನು,
 ಕಳಾಕುಳರಹಿತನು, ಉಭಯಕುಳರಹಿತನು,
 ಅರಿವ ಬೈಚಿಟ್ಟು ಮೆರೆವ ಗಮನನಲ್ಲ.
 ಕೂಡಲಸಂಗಯ್ಯನೆಂಬ ಶಬ್ದಮುಗ್ಧನ
 ಭಾವದ ಬಳಕೆಯಲ್ಲಿ ಗೆಲಬಹುದೆ ಹೇಳಾ ?

||೨೨||

೧೦೩೩

ಆಗದ ಕಾಲಕ್ಕೆ ಆಗೆಂದಡಾಗದು,
 ಆಗಬೇಕೆಂದು ನಾ ಬೆಂಬಿಳೆನಯ್ಯಾ.
 ಆಗುವಾಡುವ ತಂದೆ ನೀನು,
 ಆಡಿ ಬಹ ಮಕ್ಕಳಿಗೆ ಊಡುವ ತಾಯಂತೆ ನೋಡಿ
 ಸಲಹೆನ್ನ ಕೂಡಲಸಂಗಮದೇವಾ.

||೨೩||

೧೦೩೪

ಆಚಾರದ ಸುಖವನಂಗದಲ್ಲಿ ನೆಲೆಗೊಳಿಸಿ ತೋರಿದ,
 ಅನುಭಾವದನುವ ಪ್ರಾಣದಲ್ಲಿ ನೆಲೆಗೊಳಿಸಿ ತೋರಿದ,
 ಮಹಾಜ್ಞಾನದ ಸುಖವ ಸರ್ವಾಂಗದಲ್ಲಿ ನೆಲೆಗೊಳಿಸಿ ತೋರಿದ.
 ಇಂತೀ ತ್ರಿವಿಧಸ್ಥಲನಿರ್ಣಯವನೆನಗೆ ಅರುಹಿದ ಕಾರಣ
 ಕೂಡಲಸಂಗಮದೇವಯ್ಯಾ,
 ಮಡಿವಾಳ ಮಾಚಯ್ಯನ ಪಾದಕ್ಕೆ ನಮೋ ನಮೋ ಎನ್ನುತ್ತಿದ್ದೆನು.

||೨೪||

೧೦೩೫

ಆಚಾರವನಾಚಾರವಾಯಿತ್ತು, ಸೀಮೆ ನಿಸ್ಸೀಮೆಯಾಯಿತ್ತು,
 ಪ್ರಾಣಸಂಚ ತಪ್ಪಿ ಲಿಂಗಸಂಚವಾಯಿತ್ತು,
 ಎಲ್ಲಿ ಶಬ್ದವಲ್ಲಿಯೆ ಲಿಂಗಸ್ವಾಯತವಾಯಿತ್ತು,
 ಎಲ್ಲಿ ಸೋಂಕು ಅಲ್ಲಿಯೆ ಲಿಂಗಸ್ವಾಯತವಾಯಿತ್ತು,
 ಎಲ್ಲಿ ರೂಪವಲ್ಲಿಯೆ ಲಿಂಗಸ್ವಾಯತವಾಯಿತ್ತು,
 ಎಲ್ಲಿ ರುಚಿಯಲ್ಲಿಯೆ ಲಿಂಗಸ್ವಾಯತವಾಯಿತ್ತು,
 ಎಲ್ಲಿ ಗಂಧವಲ್ಲಿಯೆ ಲಿಂಗಸ್ವಾಯತವಾಯಿತ್ತು.
 ಕೂಡಲಸಂಗಮದೇವರ ಕರುಣರಸಾಬ್ಬಿ
 ಕಡೆಗೋಡಿವರಿಯಿತ್ತಯ್ಯಾ, ಎನ್ನ ಮೇಲೆ.

||೨೫||

೧೦೩೬

ಆತ್ಮನ ನಿಜವನರಿಯದು
ಪರಮಾತ್ಮನ ಲಿಂಗವು ತಾನೆಂದರಿದ ಶರಣಂಗೆ
ಎಂತಿದಂತೆ ಪೂಜೆ ನೋಡಾ !
ಭೋಗಿಸಿದುದೆಲ್ಲವು ಶಿವಾರ್ಪಿತ
ಶರಣ ರುಚಿಸಿದುದೆಲ್ಲವು ಪ್ರಸಾದ
ಶರಣನರಿದುದೆಲ್ಲವು ಪರಬ್ರಹ್ಮ
ಶರಣ ನುಡಿದುದೆಲ್ಲವು ಪರತತ್ವ
ಶರಣ ತಾನೆ ಕೂಡಲಸಂಗಮದೇವ.

||೨೬||

೧೦೩೭

ಆತ್ಮನ ಸುಳುಹು ನಿಂದ ಮತ್ತೆ
ಕಾಯದ ಅವತಾರವಳಿಯಿತ್ತು.
ನೀನೆಂಬ ಭಾವವರತಲ್ಲಿ,
ಕೂಡಲಸಂಗಮದೇವರ ಭಾವ
ಪ್ರಭುದೇವರಲ್ಲಿ ಐಕ್ಯವಾಯಿತ್ತು.

||೨೭||

೧೦೩೮

ಆತ್ಮನೆ ಲಿಂಗವೆಂಬರು, ಆತ್ಮನ ದೇಹರಹಿತವಾಗಿ ಕಾಬವರುಂಟೆ ?
ಪ್ರಾಣವೆ ಲಿಂಗವೆಂಬರು,
ಪ್ರಾಣವನು ಕಾಯವ ಬಿಟ್ಟು ಬೇರೆ ಕಾಣಬಹುದೆ ?
ಕಂಡೆಹನೆಂದಡೆ ಅದು ನಿರವಯ, ನಿರಾಕಾರವಾದುದು,
ಭಾವಕ್ಕೆ ಬಾರದು.
ಭಾವಕ್ಕೆ ಬಾರದುದ ಪೂಜಿಸಬಹುದೆ ?
ಅದು ಕಾರಣ, ಕಾಯದ ಕರಸ್ಥಲದಲ್ಲಿ ಕ್ರಿಯಾಲಿಂಗವಿಡಿದು ನೋಡಲು
ಪ್ರಾಣ ಆತ್ಮನೆಂಬವು ಬೇರಿಲ್ಲ.
ಇದು ಕಾರಣ, ಇಷ್ಟವ ಬಿಟ್ಟು ಬಟ್ಟಬಯಲೆ ವಸ್ತುವೆಂಬ
ಮಿಟ್ಟಿಯ ಭಂಡರ ನಮ್ಮ ಕೂಡಲಸಂಗನ ಶರಣರು ಮೆಚ್ಚರು.

||೨೮||

೧೦೩೯

ಆದಿ ಅನಾದಿಗಳಿಲ್ಲದಂದು, ಸದಾಶಿವನಿಲ್ಲದಂದು,
ಶಿವನಿಲ್ಲದಂದು, ಏನೆಂಬುದೇನು ತಾನಿಲ್ಲದಂದು,
ಕೂಡಲಸಂಗಯ್ಯ ತನ್ನ ತಾನೇನೆಂದು ಅರಿಯನಂದು.

||೨೯||

೧೦೪೦

ಆದಿಪುರುಷನ ಮನವು ಮಹವನಕ್ಕಾಡೆ,
 ಮತ್ತಲ್ಲಿಯೆ ಆನಂದದಿಂದ ಆ ನಿರವಯವು ಬೆಸಲಾಯಿತ್ತು.
 ಧರೆ, ಅಂಬರ, ವಾರುಧಿ ಸಹಿತ,
 ಜಾರೆಯೆಂದಡೆ ಜಗದಲ್ಲಿ ನಿಂದವು ಚೌರಾಸಿಲಕ್ಷ ಜೀವಜಾಲಗಳು.
 ಹೋರೆಯೆಂದಡೆ ಆಕಾಶದಲ್ಲಿ ನಿಂದರು
 ಗರುಡಗಂಧರ್ವಸಿದ್ಧ ವಿದ್ಯಾಧರದೇವರ್ಕಳು-
 ಮೊದಲಾದ ದೇವಸಮೂಹಂಗಳೆಲ್ಲ
 ಕೂಡಲಸಂಗಮದೇವಾ,
 ನೀವು ಮನದಲ್ಲಿ ಸಂಕಲ್ಪಿಸಿ ಆಗಿಂದಡೆ ಆದವು.

||೮೦||

೧೦೪೧

ಆದಿ ಭಕ್ತ, ಅನಾದಿ ಜಂಗಮ,
 ಆದಿ ಶಕ್ತಿ, ಅನಾದಿ ಶಿವನು ನೋಡಾ.
 ಎನ್ನ ಆದಿಪಿಂಡಕ್ಕೆ ನೀನೆ ಆಧಾರವಾಗಿ ತೋರಿದಡೆ
 [ಎನ್ನ] ಹೃದಯಕಮಲದಲ್ಲಿ ನಿಮ್ಮ ಕಂಡೆನು.
 ಆ ಕಾಂಬ ಜ್ಞಾನವೆ ಜಂಗಮ,
 ಆ ಜಂಗಮವಿಡಿದಲ್ಲದೆ ಲಿಂಗವ ಕಾಣಬಾರದು.
 ಆ ಜಂಗಮವಿಡಿದಲ್ಲದೆ ಗುರುವ ಕಾಣಬಾರದು,
 ಆ ಜಂಗಮವಿಡಿದಲ್ಲದೆ ಪ್ರಸಾದವ ಕಾಣಬಾರದು.
 ಕಾಯ ಭಕ್ತ, ಪ್ರಾಣ ಜಂಗಮವೆಂಬ ವಚನವ ತಿಳಿಯಲು
 ಎನ್ನ ಪ್ರಾಣ ನೀವಲ್ಲದೆ ಮತ್ತಾರು ಹೇಳಯ್ಯಾ ?
 ಇದು ಕಾರಣ, ನಿಮ್ಮ ಘನವ ಕಿರಿದು ಮಾಡಿ,
 ಎನ್ನನೊಂದು ಘನವ ಮಾಡಿ ನುಡಿವಿರಿ, ಕೂಡಲಸಂಗಮದೇವಾ.

||೮೧||

೧೦೪೨

ಆದಿಯನರುಹಿದ, ಅನಾದಿಯ ತೋರಿದ,
 ಇಹವ ಕೆಡಿಸಿದ, ಪರವ ನಿಲಿಸಿದ, ಘನವ ತೋರಿದ.
 ಮನವ ಸರಿಸವಿಟ್ಟು ಅನುವ ತೋರಿ ಆಯತವ ಮಾಡಿ
 ತನುವ ಮರೆಸಿ ಮಹವನರುಪಿದ,
 ಹಿಂದಣ ಪೂರ್ವಾಶ್ರಯವ ಹಿಂದುಮಾಡಿ ತೋರಿ,
 ಮುಂದಣ ಗತಿಯ ಸಂದೇಹವ ಬಿಡಿಸಿದ.

ಕೂಡಲಸಂಗಮದೇವರಲ್ಲಿ ಪ್ರಭುದೇವರ ಶ್ರೀಪಾದಕ್ಕೆ
ನಮೋ ನಮೋ ಎನುತಿದೆನು.

||೮೨||

೧೦೪೩

ಆದಿಯನಾದಿಯಿಂದತ್ತತ್ತ ಮುನ್ನ
ಲಿಂಗಜಂಗಮವೆಂಬುದನಾರು ಬಲ್ಲವರಿಲ್ಲವೆಂದು,
ಇದರ ಸಕೀಲಸಂಬಂಧವ ತಿಳುಹಲೆಂದು,
ಮರ್ತ್ಯಕ್ಕೆ ಕಳುಹಿದನು ಶಶಿಧರನು.
ಅಂಗದ ಮೇಲೆ ಲಿಂಗವುಳ್ಳುದೆಲ್ಲವೂ ಸಂಗಮನಾಥನಲ್ಲದೆ ಮತ್ತಾರನೂ ಕಾಣೆ.
ಶಿಷ್ಯಂಗೆ ಗುರು ಉಪದೇಶವ ಮಾಡಬೇಕಲ್ಲದೆ,
ಗುರುವಿಗೆ ಶಿಷ್ಯನನುಗ್ರಹವ ಮಾಡಿದ ತಾವುಂಟೆ ?
ಎನ್ನ ಅರಿವಿನ ಆದಿಗೆ ನೀನೆ ಕರ್ತನೆಂದು ನಾನಿರುತಿರಲು
ನಿನಗೆ ನಾನಿನ್ನು ಅನುಗ್ರಹವ ಮಾಡುವ ಪರಿ ಎಂತಯ್ಯಾ ?
ಕೂಡಲಸಂಗಮದೇವರ ಸ್ವರೂಪವೆಂದು ನಿನ್ನ ಕಂಡಿಪ್ಪೆನು
ಕಾಣಾ ಚೆನ್ನಬಸವಣ್ಣಾ.

||೮೩||

೧೦೪೪

ಆದಿಯ ಲಿಂಗವ ತಂದಾತನಲ್ಲಯ್ಯನು.
ಅನಾದಿಯ ಲಿಂಗವ ತಂದಾತನಲ್ಲಯ್ಯನು.
ಭಾಪುರೆ ಜಂಗಮವೆ, ನಿರ್ವಯಲಯನವಗ್ರಹಿಸಿದಿರಿ,
ನಿಮಗೋಸುಗ ಮಾಡುವ ಸಯದಾನವನು
ನಡೆಗೆಟ್ಟು ಮಾಡುವೆನು, ನುಡಿಗಿಟ್ಟು ಮಾಡುವೆನು,
ಸರ್ವಕುಳಕ್ಕೆ ನೀನೆಂದು ಅಲ್ಲಯ್ಯನ ಪ್ರಸಾದಕ್ಕೆ ಕೈಯಾನುವೆನು.
ನವಬ್ರಹ್ಮರ ಕೇರಿಯೊಳಗೆ ಅಲ್ಲಯ್ಯನ ಪ್ರಭೆ,
ರುದ್ರಭೂಮಿಯೊಳಗೆ ಅಲ್ಲಯ್ಯನ ಪ್ರಭೆ,
ಬಂದು ನಿಂದ ನಿಲವಿಗೆ ಅಲ್ಲಯ್ಯನ ಪ್ರಭೆ.
ಸಯದಾನವಿಲ್ಲದಡೆ ಎನ್ನ ನೀಡುವೆನು ಕೂಡಲಸಂಗಮದೇವಯ್ಯಾ.

||೮೪||

೧೦೪೫

ಆದಿಯಲ್ಲಿ ಸಾಧ್ಯವೆಂಬೆನೆ ಅಲ್ಲಿಂದತ್ತತ್ತ,
ಅನಾದಿಯಲ್ಲಿ ಸಾಧ್ಯವೆಂಬೆನೆ ಅಲ್ಲಿಂದತ್ತತ್ತ,

ಸಾಧ್ಯಾಸಾಧ್ಯವೆಂಬ ಸೂತಕ ಶಬ್ದಕ್ಕತೀತ.
 ಆ ಲಿಂಗವೆ ಆಲಿಂಗನವಾಗಿ ಅವಿರಳ ಸಂಪನ್ನನಾದಲ್ಲಿ,
 ಭೇದಭಾವವುಂಟೆಂಬೆನೆ ? ಅದೆ ಭವಕ್ಕೆ ಬೇಜ.
 ಎನ್ನ ಪ್ರಾಣಲಿಂಗ ನೀವೆಂದೆ ಇಪ್ಪೆನಯ್ಯಾ
 ಕೂಡಲಸಂಗಮದೇವಾ.

||೮೫||

೧೦೪೬

ಆದಿ ಲಿಂಗ, ಅನಾದಿ ಜಂಗಮವು,
 ಆ ಜಂಗಮಕ್ಕೆ ಮಾಡಿದಡೆ ಪರಮಾನಂದ ಸುಖವಯ್ಯಾ.
 ಗುರುವಿಗೆ ಪರಮಗುರು ಜಂಗಮವೆಂದುದು
 ಕೂಡಲಸಂಗಯ್ಯನ ವಚನ.

||೮೬||

೧೦೪೭

ಆದುದನರಿಯೆ, ಹೋದುದನರಿಯೆ,
 ಬಂದುದನರಿಯೆ, ನಿಂದುದನರಿಯೆ,
 ಒಳಗನರಿಯೆ, ಹೊರಗನರಿಯೆ,
 ಇಹವನರಿಯೆ, ಪರವನರಿಯೆ,
 ಭಾವವನರಿಯೆ, ನಿರ್ಭಾವವನರಿಯೆ,
 ಶೂನ್ಯವನರಿಯೆ, ನಿಃಶೂನ್ಯವನರಿಯೆ.
 ಕೂಡಲಸಂಗಮದೇವಯ್ಯಾ,
 ಇವೆಲ್ಲವ ಮಾಡಿ ಕೂಡಿದಾತ ಮಡಿವಾಳ ಬಲ್ಲನಾಗಿ,
 ನಾನೇನೆಂದೂ ಅರಿಯೆನಯ್ಯಾ.

||೮೭||

೧೦೪೮

ಆನು, ನಿಮ್ಮ ಬಂಟರ ಬಂಟ ನಾನಯ್ಯಾ,
 ಆನು, ನಿಮ್ಮ ಲೆಂಕರ ಲೆಂಕ ನಾನಯ್ಯಾ,
 ಆನು, ನಿಮ್ಮ ತೊತ್ತಿರ ಪಡುಗವ ತೆಗೆವ ಪಡಿದೊತ್ತಯ್ಯಾ.
 ಕೂಡಲಸಂಗನ ಶರಣರಿಗೆಲ್ಲಾ ಸಂಗನಬಸವನ ಚಿನ್ನಪಃ
 ಕವಳಿಗೆಗೆ ಸಂದಿತ್ತು
 ನಿಮ್ಮ ನಿಜಪದದಲ್ಲಿ ಬೆರಸೆಂದು ಕೃಪೆಮಾಡಿರಯ್ಯಾ.

||೮೮||

೧೦೪೯

ಆನು ನಿಮ್ಮಲ್ಲಿ ಪ್ರಪಂಚಿನುಪಚಾರವನರಿಯೆನಯ್ಯಾ.
ನಿಮ್ಮ ಪಾದದಲ್ಲಿ ತದ್ಗತನಾಗಿಪ್ಪೆ,
ಭಕ್ತಿ ಯುಕ್ತಿ ವಿರಕ್ತಿಯ ಉಪಚಾರವನರಿಯೆನು.
ಕೂಡಲಸಂಗಮದೇವಾ,
ಭಿನ್ನವಿಲ್ಲದ ಭೃತ್ಯಾಚಾರಕ್ಕೆ ಬಂದ ಪದಾರ್ಥವ ನೀನೆಂದೆ ಚಿತ್ತೈಸಯ್ಯಾ. ||೮೯||

೧೦೫೦

ಆನು ಭಕ್ತನಲ್ಲ, ಆನು ಯುಕ್ತನಲ್ಲ,
ನೀವು ಮಾಡಿದ ಸೂತ್ರದ ಜೊಂಬೆ ನಾನಯ್ಯಾ.
ಎನಗೆ ಬೇರೆ ಸ್ವತಂತ್ರವುಂಟೆ ?
ನೀವೆನ್ನ ಮಾನಾಭಿಮಾನಕ್ಕೊಡೆಯರಾದ ಬಳಿಕ
ಎನ್ನ ತಪ್ಪ ಲೆಕ್ಕಿಸದೆ ಬಿಜಯಂಗೈವುದಯ್ಯಾ,
ಕೂಡಲಸಂಗಮದೇವಾ. ||೯೦||

೧೦೫೧

ಆನು ಮಾಡಿದ ತಪ್ಪನೆಣಿಸಿಹೆನೆಂದಡೆ ಗಣನೆಯಿಲ್ಲ.
ನಡೆದು ತಪ್ಪುವೆ, ನುಡಿದು ತಪ್ಪುವೆ,
ಮಾಡಿ ತಪ್ಪುವೆ, ನೀಡಿ ತಪ್ಪುವೆ,
ಅರಿದು ತಪ್ಪುವೆ, ಮರೆದು ತಪ್ಪುವೆ,
ಎನ್ನ ತಪ್ಪನೊಪ್ಪವಮಾಡಿಕೊಂಬುದಲ್ಲದೆ ಚಿತ್ತಕ್ಕೆ ತರಲಾಗದು.
ಕೂಡಲಸಂಗಯ್ಯನೆಂಬ ಗಂಡನೆನ್ನ ಬೆರಸಬೇಕೆಂದು ಕರೆಯಲಟ್ಟಿದನು,
ಶಿವಶರಣರೆಲ್ಲರಿಗೆ ಶರಣೆಂದು ಬೀಳ್ಕೊಂಬ ತವಕದಲ್ಲಿದ್ದೆನು. ||೯೧||

೧೦೫೨

ಆನೆತ್ತ ಬಲ್ಲೆನಯ್ಯಾ ನಿಮ್ಮ ಭಕ್ತಿಯ ಘನವ ?
ಆನೆತ್ತ ಬಲ್ಲೆನಯ್ಯಾ ನಿಮ್ಮ ಶ್ರೀಪಾದವ ನಿಲವ ?
ಕಾಯದ ಕಳವಳದ ಮರೆಯಲಿದ್ದವರಲ್ಲಿ ನಂಬುಗೆಯಳವಡುವುದೆ ?
ಕೂಡಲಸಂಗಮದೇವಾ
ಎನ್ನವಗುಣವ ನೋಡದೆ ಕರುಣದಿಂದ
ಭಕ್ತಿಯ ನಿಲವ ತೋರಾ ತಂದೆ. ||೯೨||

೧೦೫೩

ಆನೆ, ಭಂಡಾರ, ಲಾಯದ ಕುದುರೆಯ ಬೇಡುವರಿಲ್ಲದೆ ಬಡವಾದೆನಯ್ಯಾ,
ಬೇಡುವುದೇನು ದೇವಾ ?

ಮುನ್ನ ಬೇಡಿದೆ ಸಿಂಧುಬಲ್ಲಾಳನ ವಧುವನು,
ಇನ್ನು ಬೇಡಿದಡೆ, ನಿಗಳವನಿಕ್ಕುವೆ.
ಬೇಡಿದ ಶರಣರಿಗೆ ನೀಡದಿದರ್ಡೆ ತಲೆದಂಡ
ಕೂಡಲಸಂಗಮದೇವಾ.

||೯೩||

೧೦೫೪

ಆರತವಡಗಿತ್ತೆನ್ನ, ಬಯಕೆ ಸಮನಿಸಿತ್ತೆನ್ನ,
ಸಂಕಲ್ಪ ಸಮನಿಸಿತ್ತೆನ್ನ, ಸ್ವಯವು ದೊರೆಕೊಂಡಿತ್ತೆನ್ನ.
ನಿಮ್ಮ ನೋಡಿ ಎನ್ನ ಕಂಗೆ ಮಂಗಳಮಯದ ಸುಖಸಂಗವಾಯಿತ್ತು.
ಅಯ್ಯಾ, ಒಳಗು ಹೊರಗು, ಹೊರಗೊಳಗೆಂಬುದ ತಿಳಿದು,
ಪ್ರಭುವಿನ ಕರುಣದಿಂದ ಕೂಡಲಸಂಗಮದೇವರಲ್ಲಿ
ತೆರಹಿಲ್ಲದಿದೇನು.

||೯೪||

೧೦೫೫

ಆರಾರ ಮನೆಗೆ ಹೋದಡೆ ಸಾರೆನ್ನರು, ಸರಕುಮಾಡರು,
ಆರ ಸಾರುವೆನಯ್ಯಾ, ಆರ ಹೊದ್ದುವೆನಯ್ಯಾ.
ಭಕ್ತಿಯಿಲ್ಲ-ಬಡವನೆಂದು ಒಡನೆ ನುಡಿಯರು,
ಆರ ಸಾರುವೆನಯ್ಯಾ ?
ಕಾರುಣ್ಯಮೂರ್ತಿ, ನೀನಲ್ಲದೆ ಇನ್ನಾರ ಸಾರುವೆನಯ್ಯಾ,
ಕೂಡಲಸಂಗಯ್ಯಾ ?

||೯೫||

೧೦೫೬

ಆಶೆ ಇಚ್ಛೆಗೆನ್ನ ಗಾಸಿ ಮಾಡದಿರಯ್ಯಾ,
ದಾಸೋಹಿಯಾಗಿರ್ಪ ದಾಸನಾಗಿರಿಸೆನ್ನ
ಕೂಡಲಸಂಗಮದೇವಾ, ನಿಮ್ಮ ಧರ್ಮ.

||೯೬||

೧೦೫೭

ಆಹ್ವಾನವಿಲ್ಲ ಪ್ರಾಣಲಿಂಗವಾಗಿ,
ವಿಸರ್ಜನವಿಲ್ಲ ಲಿಂಗ ನೆಲೆಗೊಂಡಿಪ್ಪುದಾಗಿ.

ಇದು ಕಾರಣ, ಆಹ್ವಾನ ವಿಸರ್ಜನವಿಲ್ಲ, ಶರಣನ ಪರಿ ಬೇರೆ;
ಅಂಗಸಂಗವೆ ಲಿಂಗ, ಲಿಂಗಸಂಗವೆ ಮನ,
ಕೂಡಲಸಂಗನ ಶರಣ ಸುಯಿಧಾನಿ.

||೯೭||

೧೦೫೮

ಇಂದ್ರನಾವಾಸ, ಉಪೇಂದ್ರನ ಓಲಗ
ಚಂದ್ರವೌಳಿಯನರಿಯದೆ ಹೋಯಿತ್ತು,
ಬಂಧಮೋಕ್ಷದ ಭವಬಂಧನ ಬಿಡದನ್ನಕ್ಕರ
ಮತ್ತೊಂದರ ಮುಖ ಜನಿಸಿತಲ್ಲಾ.
ಕೂಡಲಸಂಗಮದೇವಾ,
ಚೆನ್ನಬಸವಣ್ಣನ ಸನ್ನಿಧಿಯಿಂದಲಾನು ಬದುಕಿದೆನು.

||೯೮||

೧೦೫೯

ಇದ್ದ ಪರಿ ಇಂತುಟಿದೆ ನೋಡಯ್ಯಾ;
ನಿಂದಡೆ ನೆಳಲಿಲ್ಲ, ನಡೆದಡೆ ಹೆಜ್ಜೆಯಿಲ್ಲ,
ಭೂತಳದೊಳಗೆ ಕಂಡುದಿಲ್ಲ.
ಇಂತಪ್ಪ ಅನಿಯಮದ ಸುಳುಹು,
ಅಹುದಹುದು, ಅರಿದರಿದು
ಜಂಗಮಸ್ಥಲ ಇಂತುಟಲ್ಲದೆ, ಎಂತುಟು ಹೇಳಾ ?
ಆಪ್ಯಾಯನದ ಅರಿಕೆಯ ಹೊಲಬ ಕಾಣಬಾರದು,
ಊಡಿಸಿದಡೆ ಉಂಬನೊ ಉಣ್ಣನ್ನೊ ?
ಉಂಬಂಧವರಾದಡೆ ನೀಡುವೆ ಕೂಡಲಸಂಗಮದೇವರಿಗೆ
ಚೆನ್ನಬಸವಣ್ಣಾ, ನೀನಹುದಹುದೆನಲಿಕೆ.

||೯೯||

೧೦೬೦

ಇನ್ನೇವೆನಿನ್ನೇವೆ ಕೆಮ್ಮನೆ ಕೆಟ್ಟೆನು,
ಇನ್ನೇವೆನಿನ್ನೇವೆ ಕೆಮ್ಮನೆ ಕೆಟ್ಟೆನು.
ನಿಮ್ಮ ಶರಣರು ಬಂದು ಬಾಗಿಲೊಳಿರಲು,
ದಿಮ್ಮನೆ ಇದಿರೆದ್ದು ವಂದಿಸಲರಿಯದೆ
ಕೆಟ್ಟ ಕೇಡನೇನೆಂದುಪಮಿಸುವೆನು.
ಕೂಡಲಸಂಗಮದೇವಾ,
ನಾನುಭಯಭ್ರಷ್ಟನೆಂಬುದು ಎನಗಿಂದರಿಯಬಂದಿತ್ತು.

||೧೦೦||

೧೦೬೧

ಇನ್ನೇವೆನಿನ್ನೇವೆನಯ್ಯಾ ?

ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು,

ಎನ್ನ ನಿಂದಲ್ಲಿ ನಿಲ್ಲಲೀಯದು,

ಎನ್ನ ಕುಳಿತಲ್ಲಿ ಕುಳ್ಳಿರಲೀಯದು,

ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ.

ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ.

ಕ್ಷಣದಲ್ಲಿ ದಿಗ್ಧೆಸೆಗೆ ಐದುತ್ತಿದೆ.

ಕೂಡಲಸಂಗಮದೇವಾ

ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ,

ಎಂದು ನಿಮ್ಮನೊಡಗೂಡುವೆನಯ್ಯಾ.

||೧೦೧||

೧೦೬೨

ಇಷ್ಟಲಿಂಗಕೃಪಿಸಿ, ಮೃಷ್ಟಾನ್ನವನುಂಡು,

ಇಷ್ಟಾರ್ಥಸಿದ್ಧಿಯ ಪಡೆದೆಹೆವೆಂಬ ಮರಳುಗಳು ನೀವು ಕೇಳಿರೆ;

ಪ್ರಾಣಲಿಂಗಸ್ಥಲ ನಿಮಗೆಲ್ಲಿಯದು ? ಪ್ರಸಾದಸ್ಥಲ ನಿಮಗೆಲ್ಲಿಯದು ?

ಓಗರವನುಂಡು ಆಗಾದೆವೆಂದಡೆ,

ಮೂಗಕೊಯ್ಯದೆ ಮಾಣ್ಬನೆ ನಮ್ಮ ಕೂಡಲಸಂಗಮದೇವನು ?

||೧೦೨||

೧೦೬೩

ಇಷ್ಟಲಿಂಗವೊಂದು ಪ್ರಾಣಲಿಂಗ[ವೊಂದು, ಭಾವಲಿಂಗ]ವೊಂದೆಂಬ

ಮಿಟ್ಟಿಯ ಭಂಡರ, ಅವರ ಮಾತ ಕೇಳಲಾಗದು.

ಅಂಗಳದೊಳಗೊಬ್ಬ ಗಂಡ, ಮನೆಯೊಳಗೊಬ್ಬ ಗಂಡ,

ಹಿತ್ತಿಲೊಳಗೊಬ್ಬ ಗಂಡನೆಂಬ ಸತಿಯರ

ಲೋಕದ ಮಾನವರು ಮೆಟ್ಟಿ ಮೂಗಕೊಯ್ಯದೆ ಮಾಣ್ಬರೆ, ಅಯ್ಯಾ ?

ಲಿಂಗತ್ರಯವೆಂದು ತೋರಿದವರಾರೊ ?

'ಲಿಂಗಮೇಕಂ ಪರಂ ನಾಸ್ತಿ' ಎಂದು ಸದ್ಗುರುಸ್ವಾಮಿ ಅರುಹಿದನಾಗಿ.

ಷಟ್ಪಿಂಶತ್ತತ್ವಕ್ಕೆ ಆಲಯಮಪ್ಪಂತಹ ಮಹಾಘನಲಿಂಗದ ಬೆಳಗು

ಕರಸ್ಥಲದಲ್ಲಿ, ಮನಸ್ಥಲದಲ್ಲಿ, [ಭಾವಸ್ಥಲದಲ್ಲಿ] ವೇದ್ಯವಾದ ಬಳಿಕ

ಸರ್ವಾಂಗಲಿಂಗ, ಕೂಡಲಸಂಗಯ್ಯಾ ನಿಮ್ಮ ಶರಣಂಗೇ.

||೧೦೩||

೧೦೬೪

ಇಹದ ಪೂರ್ವವ ಜರೆದು, ಪರದ ಪೂರ್ವವನರಿದು,
ಗುರುಕಾರುಣ್ಯವ ಪಡೆದು, ಅಂತರ್ಬಾಹ್ಯದ ಭವಿಯ ತೊರೆದು
ಭಕ್ತಿಪರಾಯಣರಾಗಿ ನಿಂದುದೆ ಲಿಂಗದ ನಿಜದಂಗ.
ಅದೆಂತೆಂದಡೆ;

ತ್ರಿಗುಣಂ ಪಂಚಕಂ ಚೈವ ಚತ್ವಾರಿ ಪಡ್ವಿಧೈವ ಚ |
ಸಘಾತಂ ವ್ಯಸನಂ ಚೈವ ಇತ್ಯಾದಿ ಭವಿಮಿಶ್ರಿತಂ ||
ಎಂದುದಾಗಿ, ಅಂತರಂಗದ ಭವಿಯನು ಹಿಂಗಿ,
ಅನೃತಮಸ್ಥಿರಂ ವಾಕ್ಯಂ ವಂಚನಂ ಪಜ್ಜುಭೇದನಂ |
ಔದಾಸೀನಂ ನಿರ್ದಯತ್ವಂ ಷಡ್ವಿಧಂ ಭವಿಮಿಶ್ರಿತಂ ||
ಎಂಬೀ ಮಾನವರಂಗದ ಭವಿಯನು ಕಳೆದು,
ಅರ್ಚನಾದಿ ಕ್ರಿಯಾಕಾಲೇ ಪ್ರಚ್ಛನ್ನಂ ಪಟಮುತ್ತಮಂ |
ಪಾಪೀ ಕೋಪೀ ಪರಿಭ್ರಷ್ಟೋನಾಸ್ತಿಕೋ ವ್ರತದೂಷಕಃ ||
ದುರ್ಜನಶ್ಚ ದುರಾಚಾರೀ ದುರ್ಮುಖಶ್ಚಾಪ್ಯದೀಕ್ಷಿತಃ |
ಪ್ರಮಾದಾದ್ಧ್ವಶ್ಯತೇ ಯೇನ ತಸ್ಯ ಪೂಜಾ ತು ನಿಷ್ಫಲಂ ||
ಎಂಬೀ ಬಹಿರಂಗದ ಭವಿಯನ್ನು ತೊಲಗಿಸಿ,
ಇಂತೀ ತ್ರಿವಿಧಭವಿಯನು ದೂರಮಾಡಿ,
ಶಿವಭಕ್ತಿಯೆ ಅಂಗವಾದ ಲಿಂಗೈಕ್ಯ ಲಿಂಗಪೂಜಕರಿಗೆ
ಪೂರ್ವವರ್ಣಾಶ್ರಮಾದಿ ಸೂತಕವಿಲ್ಲ, ಕೂಡಲಸಂಗಯ್ಯಾ.

||೧೦೬||

೧೦೬೫

ಈ ಕೈಯಲೆ ಸುಖವು, ಈ ಕೈಯಲೆ ದುಃಖವು.
ಏಕಯ್ಯಾ, ನೀ ನಮ್ಮ ಬರಿದೆ ಬಳಲಿಸುವೆ ?
ನಾನಾರ ಸೇರುವೆನಯ್ಯಾ ? ಆರೂ ಇಲ್ಲದ ದೇಶಿಗ ನಾನು,
ಕೂಡಲಸಂಗಮದೇವಾ.

||೧೦೫||

೧೦೬೬

ಈರೇಳು ರತ್ನ, ಹದಿನೆಂಟು ಲಕ್ಷಗಜ,
ನಾರಿಯರು ನಾಲ್ಕು ಲಕ್ಷವು ಮೂವತ್ತೆರಡುಸಾವಿರ,
ಮಕ್ಕಳು ಹದಿನಾರು ಲಕ್ಷ,
ಅವರುಗಳೇರುವ ರಥಂಗಳು ಸೂರ್ಯನ ರಥಕ್ಕೆ ಸರಿಮಿಗಿಲೆನಿಸುವ ರಥಂಗಳು,
ಸಾಲದೆ, ಸಿರಿಗೆ ನೆಲೆಯೆನಿಸುವ ಅಸಂಖ್ಯಾತ ಪುರ,

ಮೂರುವರೆ ಕೋಟಿ ಬಂಧುಗಳು,
 ಮೂವತ್ತೆಂಟು ಕೋಟಿ ಜಾತ್ಯಶ್ವ,
 ಇಪ್ಪತ್ತೆಂಟು ಕೋಟಿ ಮೈಗಾವಲ ವೀರಭಟರು,
 ಛಪ್ಪನ್ನ ದೇಶದ ರಾಯರುಗಳೆಲ್ಲರು ಕಪ್ಪಕಾಣಿಕೆಯಂ ತೆತ್ತು ಬಹರು.
 ಕೂಡಲಸಂಗಮದೇವಾ, ನಿಮ್ಮ ಕೃಪೆ ತಪ್ಪಿದಲ್ಲಿ
 ಆ ಸಗರ ಕಾರ್ತವೀರ್ಯರೊಂದು ಕ್ಷಣದಲ್ಲಿ ಮಡಿದರು. ||೧೦೦೬||

೧೦೦೬

ಉದಕದ ಬರವು ವಿಶ್ವಕ್ಕೆ ಹೊಸಪರಿ ಎಂಬಂತೆ
 ಮಾಡುವ ಮಾಡುವನು ಜಂಗಮಕ್ಕೆ,
 ನಿರವಯದ ಸುಳುಹು ನಿಬ್ಬೆರಗಿನ ಬರವಿಂಗೆ.
 ಕೂಡಲಸಂಗಮದೇವ ಕೇಳಯ್ಯಾ,
 ಇಂತಲ್ಲದೆ ನಿಮ್ಮ ನಿಜವನರಿಯಬಾರದೆನಗೆ. ||೧೦೦೭||

೧೦೦೮

ಉದಯ ಮಧ್ಯಾಹ್ನ ಸಂಧ್ಯಾಕಾಲವ ನೋಡಿ
 ಮಾಡುವ ಕರ್ಮ ನೀ ಕೇಳಾ;
 ಉದಯವೆಂದೇನೊ ಶರಣಂಗೆ ?
 ಮಧ್ಯಾಹ್ನವೆಂದೇನೊ ಶರಣಂಗೆ ?
 ಅಸ್ತಮಾನವೆಂದೇನೊ ಶರಣಂಗೆ ?
 ಮಹಾಮೇರುವಿನ ಮರೆಯಲ್ಲಿದ್ದು
 ತಮ್ಮ ನೆಳಲನರಸುವ ಭಾವಭ್ರಮಿತರ ಮೆಚ್ಚಿ,
 ನಮ್ಮ ಕೂಡಲಸಂಗಮದೇವರು. ||೧೦೦೮||

೧೦೦೯

ಉರಿಯೊಳಗಣ ಕರ್ಪುರಕ್ಕೆ ಕರಿಯುಂಟೆ ಆಯ್ಯಾ ?
 ಬಯಲ ಮರೀಚಿಜಲಕ್ಕೆ ಕೆಸರುಂಟೆ ?
 ವಾಯುವನಪ್ಪಿದ ಪರಿಮಳಕ್ಕೆ ನಿರ್ಮಾಲ್ಯವುಂಟೆ ?
 ನೀವು ನೆರೆ ಒಲಿದ ಬಳಿಕ ಎನಗೆ ಭವವುಂಟೆ ?
 ಕೂಡಲಸಂಗಮದೇವಾ,
 ನಿಮ್ಮ ಚರಣಕಮಲದೊಳಗೆನ್ನನಿಂಬಿಟ್ಟುಕೊಳ್ಳಯ್ಯಾ. ||೧೦೦೯||

೧೦೨೦

ಊರ ಮಾರಿಯ ಮೂಗ ಕೊಯ್ವೆ, ಆಲದ ಬ್ರಹ್ಮನ ಹಲ್ಲ ಕಳೆವೆ,
ಅಂತರದವ ನಮ್ಮ ಲೆಂಕ ನೋಡಾ,
ಆಕಾಶದವ ನಮ್ಮಾಳು ನೋಡಾ.
ಎಮಗೆ ಕೂಡಲಸಂಗಯ್ಯನುಂಟು,
ಕಟ್ಟು, ಜವನೆಂಬ ತರುವಲಿಗೊರೆಯು.

||೧೧೦೦||

೧೦೨೧

ಊರಿಗೆ ಹೊಸಬರು ಬಂದರೆ
ಪುರದೊಳಗಣ ಶ್ವಾನ ನೋಡಿ ಬಗುಳದೆ ಸುಮ್ಮನೆ ಬಿಡುವುದೆ ?
ಊರಿಗೆ ಹೊರಗಾದ ಶರಣರು ಊರುಗಳ ಮಧ್ಯದೊಳಿರಲು
ದೂಷಕರು ದೂಷಿಸದಿಪ್ಪರೇ ಅಯ್ಯ ?
ದೂಷಕರ ಧೂಮಕೇತುಗಳು ನಿಮ್ಮ ಶರಣರು,
ಕೂಡಲಸಂಗಮದೇವಾ.

||೧೧೧೧||

೧೦೨೨

ಎಡದ ಪಾದದಲೊದ್ದಡೆ ಬಲದ ಪಾದವ ಹಿಡಿವೆ,
ಬಲದ ಪಾದದಲೊದ್ದಡೆ ಎಡದ ಪಾದವ ಹಿಡಿವೆ,
ತ್ರಾಹಿ ತ್ರಾಹಿ ತಪ್ಪೆನ್ನದು, ಕ್ಷಮೆ ನಿಮ್ಮದು.
ಕೂಡಲಸಂಗಮದೇವಾ,
ನಿಮ್ಮ ಕರುಣದ ಕಂದ ನಾನು.

||೧೧೧೨||

೧೦೨೩

ಎಣಕೆಗೆ ಬಂದ ಸಯದಾನ ಕ್ಷಣಕ್ಕೆ ಪಾಕವಾಗಲು,
ಗಣನೆಯಿಲ್ಲದೆ ನೀಡುತ್ತಿರಲು,
ತೋರದ ಮುನ್ನವೆ ಅರ್ಪಿತವಾದವು.
ಇಂತು ಎಣಿಸಿ ನೋಡೆಹೆನೆಂದಡೆ ಮನಕೆ ಸಾಧ್ಯವಲ್ಲ,
ಬಯಲು ಬಾಯಿದೆಗೆದಂತೆ ಉಣ್ಣುತ್ತಿದ್ದಾನು,
ಕೂಡಲಸಂಗಮದೇವನು.

||೧೧೧೩||

೧೦೨೪

ಎತ್ತು ನೋಡಿದಡತ್ತು ನಿಮ್ಮ ತೇಜವನೇ ಕಾಬೆನಲ್ಲದೆ
ಮತ್ತೊಂದ ಕಾಣೆ.

ಎನ್ನ ಚಿತ್ತು ನೋವಲ್ಲಿ ನೊಂದಲ್ಲಿ ನೆನೆವಲ್ಲಿ ನೀನೇ ಇಷ್ಟೆಯಾಗಿ,
ಬೆಳಗಿರಲು ಕತ್ತಲೆಯುಂಟೆ
ಕೂಡಲಸಂಗಮದೇವಾ ?

||೧೧೪||

೧೦೨೫

ಎನಗೆ ಜನನವಾಯಿತ್ತೆಂಬರು ಎನಗೆ ಜನನವಿಲ್ಲವಯ್ಯಾ,
ಎನಗೆ ಮರಣವಾಯಿತ್ತೆಂಬರು ಎನಗೆ ಮರಣವಿಲ್ಲವಯ್ಯಾ.
ಜನನವಾದಡೆ ನಿಮ್ಮ ಪಾದೋದಕ ಪ್ರಸಾದವ ಕೊಂಬೆ,
ಮರಣವಾದಡೆ ನಿಮ್ಮ ಶ್ರೀಚರಣವನೆಯ್ದವೆ.
ಬಾವನ್ನದ ವೃಕ್ಷವು ಊರೊಳಗಿದ್ದಡೇನು, ಅಡವಿಯೊಳಗಿದ್ದಡೇನು
ಪರಿಮಳ ಒಂದೇ, ಕೂಡಲಸಂಗಮದೇವಾ.

||೧೧೫||

೧೦೨೬

ಎನಗೆ ನಾನೇ ಹಗೆ ನೋಡಯ್ಯಾ,
ಎನಗೆ ನಾನೇ ಕೆಳೆ ನೋಡಯ್ಯಾ.
ನಿಮ್ಮ ಸದ್ಭಕ್ತರೊಡನೆ ವಿರೋಧಮಾಡಿದಡೆ ಎನ್ನ ಕೊಲುವುದಾಗಿ,
ನಿಮ್ಮ ಪುರಾತನರಿಗಂಜಿ ಬೆಸಗೊಂಡಡೆ ಎನ್ನ ಕಾಯ್ದುದಾಗಿ.
ಅನ್ಯ ಹಗೆಯೆಲ್ಲಿ ? ಕೆಳೆಯೆಲ್ಲಿ ?
ಬಾಗಿದ ತಲೆಯ ಮುಗಿದ ಕೈಯಾಗಿರಿಸು,
ಕೂಡಲಸಂಗಮದೇವಾ.

||೧೧೬||

೧೦೨೭

ಎನ್ನಂಗದ ಮೇಲಿದ್ದ ಲಿಂಗವ ದಿಟಮಾಡಲರಿಯೆನು.
ಜಂಗಮವೆ ಲಿಂಗವೆಂಬ ಮಾತೆನಗೆ ಕಷ್ಟ.
ಕಲಹ ಕಡುಗೋಪಿ ನಾನಯ್ಯಾ, ದುರಾಚಾರಿ ನಾನು.
ಎನಗೆ ಕರುಣಿಸು ಕೂಡಲಸಂಗಮದೇವಾ.

||೧೧೭||

೧೦೭೮

ಎನ್ನಂತರಂಗದೊಳಗೆ. ಅರಿವಾಗಿ,
 ಎನ್ನ ಬಹಿರಂಗದೊಳಗೆ ಆಚಾರವಾಗಿ ನೀನೆಡೆಗೊಂಡು,
 ಎನ್ನ ಮನದೊಳಗೆ ಘನ ನೆನಹಾಗಿ ಮೂರ್ತಿಗೊಂಡು,
 ಗುರುಸ್ಥಲ ಲಿಂಗಸ್ಥಲ ಜಂಗಮಸ್ಥಲ ಪ್ರಸಾದಿಸ್ಥಲವೆಂಬ
 ಚತುರ್ವಿಧವನೂ ಎನಗೆ ಸ್ವಾಯತವ ಮಾಡಿ ತೋರಿ,
 ಪ್ರಾಣಲಿಂಗವೆಂಬ ಹಾದಿಯ ಸೆರಗ ತೋರಿಸಿ,
 ಎಲ್ಲಾ ಅಸುಖ್ಯಾತರನೂ ಪಾವನವ ಮಾಡಿದಿರಾಗಿ-
 ಕೂಡಲಸಂಗಮದೇವಾ,
 ನಿಮ್ಮಿಂದ ಸಕಲ ಸನುಮತವ ನಾನರಿದೆನಲ್ಲದೆ,
 ಎನ್ನಿಂದ ನೀನಾದೆ ಎಂಬುದ ನಿಮ್ಮ ಪ್ರಮಥರು ಮೆಚ್ಚರು ನೋಡಯ್ಯಾ. ||೧೧೮||

೧೦೭೯

ಎನ್ನಂತರಂಗ ನೀವಯ್ಯಾ, ಎನ್ನ ಬಹಿರಂಗ ನೀವಯ್ಯಾ,
 ಎನ್ನ ಅರಿವು ನೀವಯ್ಯಾ, ಎನ್ನ ಮರಹು ನೀವಯ್ಯಾ,
 ಎನ್ನ ಭಕ್ತಿ ನೀವಯ್ಯಾ, ಎನ್ನ ಯುಕ್ತಿ ನೀವಯ್ಯಾ,
 ಎನ್ನ ಆಲಸ್ಯ ನೀವಯ್ಯಾ, ಎನ್ನ ಪರವಶ ನೀವಯ್ಯಾ,
 ಸಮುದ್ರವ ಹೊಕ್ಕ ಕಾಲುವಳ್ಳದಲ್ಲಿ
 ಕೊರತೆಯನರಸುವುದೆ. ಆ ಸಮುದ್ರವು ?
 ಎನ್ನ ಲೇಸು ಹೊಲ್ಲೆಹವೆಂಬುದು ನಿಮ್ಮದೆಂಬುದ ನೀವೆ ಬಲ್ಲಿರಿ,
 ಇದಕ್ಕೆ ನಿಮ್ಮ ಪಾದವೆ ಸಾಕ್ಷಿ, ಎನ್ನ ಮನವೆ ಸಾಕ್ಷಿ,
 ಕೂಡಲಸಂಗಮದೇವಾ.

||೧೧೯||

೧೦೮೦

ಎನ್ನ ಕರಸ್ಥಲದ ಲಿಂಗವ ಅನಿಮಿಷ ಕೊಂಡನು,
 ಅನಿಮಿಷನ ಕರಸ್ಥಲದ ಲಿಂಗವ ನೀವು ಕೊಂಡಿರಿ.
 ನಿಮ್ಮ ಕರಸ್ಥಲವೆ ಪರಸ್ಥಲವಾಯಿತ್ತು,
 ಕುರುಹಳದಲ್ಲಿ ಕುರುಹ ಕೊಂಬ ಪರಿ ಎಂತಯ್ಯಾ ?
 ಕೊಡುವವರು ಕೊಂಬವರೊಳಗೆ ಸಿಲುಕಿದ ಬಳಿಕ

ಕೊಂಬವರು ಕೊಡುವವರೊಳಗೆ ಸಿಲುಕಿದ ಬಳಿಕ,
ಕೂಡಲಸಂಗಮದೇವಪ್ರಭುವೆ,

ನಿಮ್ಮ ಕರಸ್ಥಲದ ಲಿಂಗವೆನಗೆ ಸಾಧ್ಯವಹ ಪರಿಯೆಂತಯ್ಯಾ ?

||೧೨೦||

೧೦೮೧

ಎನ್ನ ಕಾಯಕ್ಕೆ ಕಾಹ ಹೇಳುವರಲ್ಲದೆ ಮನಕ್ಕೆ ಕಾಹ ಹೇಳುವರಿಲ್ಲಯ್ಯಾ,
ಅಣಕದ ಮಿಂಡತನಗಳ ನೋಡಿ ಕಂಡೆನವ್ವಾ.

ಈತನ ಲೀಲೆಗಂಡಾನು ಬೆರಗಾದೆ.

ಕೂಡಲಸಂಗಮದೇವ ಎನ್ನ ಮನಕ್ಕೆ ಕಾಹ ಹೇಳಿದನವ್ವಾ.

||೧೨೧||

೧೦೮೨

ಎನ್ನ ಕಾಯದ ಕತ್ತಲೆಯ ಕಳೆಯಲರಿಯೆನು,

ಎನ್ನ ಜೀವದ ನಿಲವ ಗೆಲಲರಿಯೆನು,

ಎನ್ನ ಭಾವದ ಸೂತಕವ ಕಳೆಯಲರಿಯೆನು.

ನಾನೆಂತು ಬಲ್ಲೆನಯ್ಯಾ ನಿಮ್ಮ ಘನಮಹಿಮರ ನಿಲವ ?

ಕೂಡಲಸಂಗಮದೇವಾ,

ನಿಮ್ಮ ಶರಣ ಮಡಿವಾಳ ಮಾಚಿತಂದೆಯ ಘನವ ನೀವೆ ಬಲ್ಲೆರಿ.

||೧೨೨||

೧೦೮೩

ಎನ್ನ ಕಾಯದ ಕತ್ತಲೆ ಹಿಂಗಿತ್ತು,

ಚೆನ್ನಬಸವಣ್ಣಾ ಇಂದಿನಲ್ಲಿ.

ಎನ್ನ ತನುಮನಧನದ ಲೋಭವಳಿದು ತಳವೆಳಗಾಯಿತ್ತು.

ಚೆನ್ನಬಸವಣ್ಣಾ ಇಂದಿನಲ್ಲಿ.

ಎನ್ನನೆಡೆಗೊಂಡ ಅಹಂಕಾರ ನಿರ್ವಯಲಾಯಿತ್ತು

ಚೆನ್ನಬಸವಣ್ಣಾ ಇಂದಿನಲ್ಲಿ.

ಕೂಡಲಸಂಗಮದೇವರ ತೃಪ್ತಿಯ ತೆರನ

ನೀನು ತೋರಿದೆಯಾಗಿ ನಾನು ಬದುಕಿದೆ ಕಾಣಾ.

ಚೆನ್ನಬಸವಣ್ಣಾ.

||೧೨೩||

೧೦೮೪

ಎನ್ನ ಕಾಯದ ಕರಸ್ಥಲದಲ್ಲಿ ಅಲ್ಲಮಪ್ರಭುದೇವರ ಕಂಡೆನು,
 ಎನ್ನ ಮನದ ಕರಸ್ಥಲದಲ್ಲಿ ಚೆನ್ನಬಸವಣ್ಣನ ಕಂಡೆನು,
 ಎನ್ನ ಅರಿವಿನ ಕರಸ್ಥಲದಲ್ಲಿ ಮಡಿವಾಳಯ್ಯನ ಕಂಡೆನು.
 ಒಳಗು ಹೊರಗು, ಹೊರಗು ಒಳಗೆಂಬ ಭೇದವನರಿಯದೆ ಇದ್ದೆನು.
 ಕೂಡಲಸಂಗಮದೇವಯ್ಯಾ,
 ನಿಮ್ಮ ಶರಣರು ಎನ್ನ ಪಾವನವ ಮಾಡಿದ ಪರಿಣಾಮವ
 ಅಂತಿಂತೆನಲಮ್ಮದೆ ನಮೋ ನಮೋ ಎನುತ್ತಿದ್ದೆನು.

||೧೦೮೪||

೧೦೮೫

ಎನ್ನ ಕಾಯವ ಶುದ್ಧವ ಮಾಡಿದಾತ ಮಡಿವಾಳ,
 ಎನ್ನ ಮನವ ನಿರ್ಮಳವ ಮಾಡಿದಾತ ಮಡಿವಾಳ,
 ಎನ್ನಂತರಂಗವ ಬೆಳಗಿದಾತ ಮಡಿವಾಳ,
 ಎನ್ನ ಬಹಿರಂಗವ ಬಿಡಿಸಿದಾತ ಮಡಿವಾಳ.
 ಕೂಡಲಸಂಗಮದೇವಾ,
 ಎನ್ನ ನಿಮಗೆ ಯೋಗ್ಯನ ಮಾಡಿದಾತ ಮಡಿವಾಳ.

||೧೦೮೫||

೧೦೮೬

ಎನ್ನ ಗಂಡ ಬರಬೇಕೆಂದು,
 ಎನ್ನಂತರಂಗವೆಂಬ ಮನೆಯ ತೆರಹು ಮಾಡಿ,
 ಅಷ್ಟದಳವೆಂಬ ಓವರಿಯೊಳಗೆ
 ನಿಜನಿವಾಸವೆಂಬ ಹಾಸುಗೆಯ ಹಾಸಿ,
 ಧ್ಯಾನವೆಂಬ ಮೇಲುಕಟ್ಟಂ ಕಟ್ಟಿ,
 ಜ್ಞಾನವೆಂಬ ದೀಪವ ಬೆಳಗಿ,
 ನಿಷ್ಕ್ರಿಯೆಂಬ ಉಪಕರಣಗಳ ಹರಹಿಕೊಂಡು,
 ಪಶ್ಚಿಮದ್ವಾರವೆಂಬ ಬಾಗಿಲ ತೆರೆದು,
 ಕಂಗಳೆ ಪ್ರಾಣವಾಗಿ ಬರವ ಹಾರುತ್ತಿದ್ದೆನಯ್ಯಾ.
 ನಾನು, ಬಾರದಿದರ್ಡೆ ಉಮ್ಮಳಿಸಿಹೆನೆಂದು
 ತಾನೆ ಬಂದು ಎನ್ನ ಹೃದಯಸಿಂಹಾಸನದ ಮೇಲೆ ಮೂರ್ತಗೊಂಡಡೆ,
 ಎನ್ನ ಬಯಕೆ ಸಯವಾಯಿತ್ತು.

ಹಿಂದೆ ಹನ್ನೆರಡು ವರುಷದಲ್ಲಿದ್ದ
ಚಿಂತೆಯಿಂದು ನಿಶ್ಚಿಂತೆಯಾಯಿತ್ತು.
ಕೂಡಲಸಂಗಮದೇವರು
ಕೃಪಾಮೂರ್ತಿಯಾದ ಕಾರಣ
ನಾನು ಬದುಕಿದೆನು.

||೧೧೨೬||

೧೦೮೭

ಎನ್ನ ಗುರು ಪರಮಗುರು ನೀವೆ ಕಂಡಯ್ಯ,
ಎನ್ನ ಗತಿಮತಿ ನೀವೆ ಕಂಡಯ್ಯ,
ಎನ್ನ ಅರಿವಿನ ಜ್ಯೋತಿ ನೀವೆ ಕಂಡಯ್ಯ,
ಎನ್ನಂತರಂಗ ಬಹಿರಂಗದ ಮಹವು ನೀವೆ ಕಂಡಯ್ಯ.
ಕೂಡಲಸಂಗಮದೇವಾ,
ನೀವೆನಗೆ ಗುರು, ನಾ ನಿಮಗೆ ಶಿಷ್ಯನೆಂಬುದನು
ನಿಮ್ಮ ಶರಣ ಸಿದ್ಧರಾಮಯ್ಯದೇವರೆ ಬಲ್ಲರು.

||೧೧೨೭||

೧೦೮೮

ಎನ್ನ ತನುಮನವೆರಡನೂ
ಗುರು ಕಳೆದು ಲಿಂಗದಲಿ ಏಕವ ಮಾಡಿದನಾಗಿ,
ಎನ್ನ ಅಂತರಂಗ ಬಹಿರಂಗವೆರಡೂ
ನಿಮ್ಮವು ನೋಡಾ!
ನಿಮ್ಮ ಅಂತರಂಗದೊಳಗೆ
ನಿಮ್ಮನೆ ಇಂಬಿಟ್ಟುಕೊಂಬೆ,
ನಿಮ್ಮ ಬಹಿರಂಗದೊಳಗೆ
ನಿಮ್ಮನೆ ನೀವಾಗಿ ಪೂಜಿಸುವೆ.
ನಿಮ್ಮ ಅರಿವಿಂದ ನಿಮ್ಮನೆ ಅರಿವೆ ಕಾಣಾ.
ಕೂಡಲಸಂಗಮದೇವಾ.

||೧೧೨೮||

೧೦೮೯

ಎನ್ನ ತನುವಿಗೆ ನೀನೊಡೆಯ.
ಎನ್ನ ಮನಕ್ಕೆಯೂ ನೀನೊಡೆಯ.
ಎನ್ನ ಧನಕ್ಕೆಯೂ ನೀನೊಡೆಯನಾದ ಬಳಿಕ
ಎನ್ನರಿವು ನಿನ್ನದು, ಎನ್ನ ಮರಹು ನಿನ್ನದು.

ಕೂಡಲಸಂಗಮದೇವಾ,
'ಭೃತ್ಯಾಪರಾಧಃ ಸ್ವಾಮಿನೋ ದಂಡಃ'
ಎಂಬುದ ವಿಚಾರಿಸಿ ನೋಡಾ ಪ್ರಭುವೆ.

||೧೧೯||

೧೦೯೦

ಎನ್ನ ತನುವಿಡಿದವರ ತನುವ ಬೆರೆಸುವೆನು,
ಎನ್ನ ಮನವಿಡಿದವರ ಮನವ ಬೆರೆಸುವೆನು,
ಎನ್ನ ಶಿರವನವರ ಪಾದಕ್ಕೆ ಪೂಜೆಯ ಮಾಡುವೆನು.
ಕೂಡಲಸಂಗನ ಶರಣರನು
ಒಡಗೊಂಡು ಬಂದೆನ್ನ ಭವವ ಹರಿವೆನು.

||೧೨೦||

೧೦೯೧

ಎನ್ನ ನುಡಿ ಎನಗೆ ನಂಜಾಯಿತ್ತು. ಎನ್ನ ಅಲಗೆ ಎನ್ನ ಕೊಂದಿತ್ತು.
ಆನು ಪಾಪಿಯಯ್ಯಾ, ಆನು ಕೋಪಿಯಯ್ಯಾ.
ತರಳತನದಲ್ಲಿ ಕೆಟ್ಟೆನಯ್ಯಾ,
ಭಕ್ತಿಯ ಹೊಲಬನರಿಯದೆ ಮರುಳಾದೆನಯ್ಯಾ.
ಆಳು ಮುನಿದಡೆ ಆಳೇ ಕೆಡುವನು,
ಆಳ್ವ ಮುನಿದಡೆ ಆಳೇ ಕೆಡುವನು.
ನೀವು ಮುನಿದಡೆ ನಾನೇ ಕೆಡುವೆನಯ್ಯಾ
ಕೂಡಲಸಂಗಮದೇವಾ.

||೧೨೧||

೧೦೯೨

ಎನ್ನನುಭಾವದ ಗಮ್ಯವೆ. ಎನ್ನರುಹಿನ ವಿಶ್ರಾಮವೆ,
ಎನ್ನ ಭಾವದ ಬಯಕೆಯೆ, ಎನ್ನ ನಿಜದ ನಿಲವೆ,
ಎನ್ನ ಪರಿಣಾಮದ ಮೇರುವೆ,
ಎನ್ನ ಘನದ ನಿಲವೆ,
ನಿಮ್ಮ ಸುಳುಹು ಎತ್ತಲಡಗಿತ್ತೋ ?
ನಿಮ್ಮ ನಾಮ ನಿರ್ನಾಮವಾಯಿತ್ತೆ ?
ಎಲೆ ಪರಮಗುರುವೆ
ಕೂಡಲಸಂಗಯ್ಯನಲ್ಲಿ
ಉರಿಯುಂಡಕರ್ಪುರದಂತಾದೆಯಲ್ಲಾ, ಪ್ರಭುವೆ.

||೧೨೨||

೧೦೯೩

ಎನ್ನ ಬಂದ ಭವಂಗಳನು ಪರಿಹರಿಸಿ, ಎನಗೆ ಭಕ್ತಿಘನವೆತ್ತಿ ತೋರಿ,
 ಎನ್ನ ಹೊಂದಿದ ಶೈವಮಾರ್ಗಗಳನತಿಗಳೆದು,
 ನಿಜವೀರಶೈವಾಚಾರವನರುಹಿ ತೋರಿ,
 ಎನ್ನ ಕರಸ್ಥಲದ ಸಂಗಮನಾಥನಲ್ಲಿ ಮಾಡುವ
 ಜಪ ಧ್ಯಾನ ಅರ್ಚನೆ ಉಪಚರಿಯ ಅರ್ಪಿತ ಪ್ರಸಾದಭೋಗಗಳಲ್ಲಿ ಸಂದಿಸಿದ
 ಶೈವಕರ್ಮವ ಕಳೆದು,
 ಭವಮಾಲೆಯ ಹರಿದು, ಭಕ್ತಿಮಾಲೆಯನಿತ್ತು,
 ಭವಜ್ಞಾನವ ಕೆಡೆಮೆಟ್ಟಿ, ಭಕ್ತಿಜ್ಞಾನವ ಗಟ್ಟಿಗೊಳಿಸಿ,
 ಭವಮಾಟಕೂಟವ ಬಿಡಿಸಿ, ಭಕ್ತಿಮಾಟಕೂಟವ ಹಿಡಿಸಿ,
 ಭವಶೇಷವನುತ್ತರಿಸಿ, ಭಕ್ತಿಶೇಷವನಿತ್ತು,
 ಎನಗೆ, ಎನ್ನ ಬಳಿವಿಡಿದು ಬಂದ ಶರಣಗಣಂಗಳೆಲ್ಲರಿಗೆ
 ಶಿವಸದಾಚಾರದ ಘನವನರುಹಿ ತೋರಿ,
 ಮರ್ತ್ಯಲೋಕದಲ್ಲಿ ಸತ್ಯಸದಾಚಾರವನು ಹರಿಸಿ, ಶಿವಭಕ್ತಿಯನುದ್ದರಿಸಿ,
 ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣ ಎನ್ನನಾಗುಮಾಡಿ ಉಳುಹಿದನಾಗಿ
 ಇನ್ನೆನಗೆ ಭವವಿಲ್ಲದೆ, ಬಂಧನವಿಲ್ಲದೆ, ಭಕ್ತಿ ಮಾಟಕೂಟದ ಗೊತ್ತಿನಲ್ಲಿದ್ದು
 ನಾನು ಚೆನ್ನಬಸವಣ್ಣನ ಶ್ರೀಪಾದಕ್ಕೆ
 ನಮೋ ನಮೋ ಎಂದು ಬದುಕುವೆನು.

||೧೦೩೩||

೧೦೯೪

ಎನ್ನ ಭಕ್ತಿ ಎಲವದ ಕಾಯಫಲದಂತೆ ನೋಡಯ್ಯಾ,
 ಹೊರಗೆ ಹೆಂಪು, ಒಳಗೆ ಬೂರವಯ್ಯಾ,
 ನಿಮ್ಮ ದೇವರೆಂದು ಪೂಜಿಸಿ ಮಾನವರೆಂದು ಮರೆವೆನು.
 ಸಗುಣ ನಿರ್ಗುಣವೆರಡೂ ಅಳವಡದ ಸಂದೇಹಿ ನಾನಯ್ಯಾ,
 ಕೂಡಲಸಂಗಮದೇವಾ,
 ಎನ್ನ ಅಪರಾಧವ ಸೈರಿಸುವಡೆ ನೀವಲ್ಲದೆ ಮತ್ತಾರನೂ ಕಾಣೆ.
 ಶರಣಾರ್ಥಿ ಶರಣಾರ್ಥಿ, ಕೃಪೆಯಿಂದ ಕರುಣಿಸಿರಯ್ಯಾ.

||೧೦೩೪||

೧೦೯೫

ಎನ್ನ ಭಕ್ತಿಯ ಶಕ್ತಿಯು ನೀನೆ.
 ಎನ್ನ ಯುಕ್ತಿಯ ಶಕ್ತಿಯು ನೀನೆ.
 ಎನ್ನ ಮುಕ್ತಿಯ ಶಕ್ತಿಯು ನೀನೆ.

ಎನ್ನ ಮಹಾಘನದ ನಿಲವಿನ ಪ್ರಭೆಯನುಟ್ಟು
ತಳವೆಳಗಾದ ಸ್ವಯಜ್ಞಾನಿ
ಕೂಡಲಸಂಗಯ್ಯನಲ್ಲಿ ಮಹಾದೇವಿಯಕ್ಕಗಳ ನಿಲವ
ಮಡಿವಾಳನಿಂದರಿದು ಬದುಕಿದೆನಯ್ಯಾ, ಪ್ರಭುವೆ.

||೧೩೫||

೧೦೯೬

ಎನ್ನ ಮನವು ನಿಮ್ಮ ಚರಣವ ಕಂಡ ಬಳಿಕ
ಬೆರಸಿಯಲ್ಲದೆ ಅಗಲಿ ಸೈರಿಸಲಾರೆನಯ್ಯಾ.
ತ್ರಾಹಿ ತ್ರಾಹಿ, ಘನಮಹಿಮಾ,
ನಿಮ್ಮ ಪಾದಾರ್ಚನೆಗೆ ಎನ್ನ ಪರಮಾನಂದಜಲವ ತುಂಬುವೆನಯ್ಯಾ.
ಪೂಜೆಯ ಮಾಡುವಡೆ ಎನ್ನ ಹೃದಯಕಮಲವನ[ರ್ಪಿ]ಸುವೆ,
ಆರತಿಯಿಂದ ಆರತಿಯನೆತ್ತುವೆ,
ಎನ್ನ ಮಹಾಪ್ರಕಾಶದ ಧೂಪವ ಬೀಸುವೆ,
ಎನ್ನ ಸ್ವಾನುಭಾವದ ಗಂಧವನೀವೆ.
ಈ ತೆರನಲ್ಲದೆ ಅಷ್ಟವಿಧಾರ್ಚನೆ ಷೋಡಶೋಪಚಾರವೆಂಬುದಕ್ಕೆ
ಬೇರೆ ತೆರನ ಕಾಣೆನಯ್ಯಾ.
ಕೂಡಲಸಂಗಮದೇವಯ್ಯಾ, ಪ್ರಭುವೆನ್ನ ಪ್ರಾಣಲಿಂಗವೆಂಬುದು
ಎನಗಿಂದು ಕಾಣಬಂದಿತ್ತು ನೋಡಯ್ಯಾ.

||೧೩೬||

೧೦೯೭

ಎನ್ನ ಮನವೆಂಬ ಮರ್ಕಟನು ತನುವಿಕಾರವೆಂಬ ಅಲ್ಪಸುಖದಾಸೆಗಾಡಿ,
ವೃಥಾ ಭ್ರಮೆಗೊಂಡು, ನಾನಾ ದೆಸೆಗೆ ಲಂಘಿಸಿ
ಅಳಲಿಸಿ ಬಳಲಿಸುತ್ತಿದೆ ನೋಡಾ !
ಕೂಡಲಸಂಗಮದೇವರೆಂಬ ಕಲ್ಪವೃಕ್ಷಕ್ಕೆ ಲಂಘಿಸಿ
ಅಪರಿಮಿತದ ಸುಖವನ್ನೆದದು, ನೋಡಾ.

||೧೩೭||

೧೦೯೮

ಎನ್ನಯ್ಯಾ ನಿಮ್ಮನರಸುತ್ತಿದ್ದೇನೆ, ಎನ್ನಯ್ಯಾ ನಿಮ್ಮನರಸುತ್ತಿದ್ದೇನೆ,
ಎನ್ನಯ್ಯಾ ಕೀಟಧ್ಯಾನದಲ್ಲಿ ನಿಮ್ಮನರಸುತ್ತಿದ್ದೇನೆ.
ಎನ್ನಯ್ಯಾ ಕೂಡಲಸಂಗಮದೇವಾ,
ಭ್ರಮರದ ಲೇಸಿನಂತೆ ಕಾರುಣ್ಯವ ಮಾಡು,
ತಪ್ಪೆನ್ನದು, ತಪ್ಪೆನ್ನದು ಶಿವಧೋ ಶಿವಧೋ.

||೧೩೮||

೧೦೯೯

ಎನ್ನ ವಚನರಚನೆಯ ಮೆಚ್ಚ,
 ಅಡಿಗಡಿಗನ್ನ ಮನದ ಮೈಲಿಗೆಯ ತೊಳೆದು
 ಹೋದ ಪ್ರಾಣವ ಮರಳಿ ತಂದು ರಕ್ಷಿಸಿದ.
 ಕೂಡಲಸಂಗಮದೇವಯ್ಯಾ,
 ಮಡಿವಾಳಯ್ಯಗಳ ಕರುಣದಿಂದ
 ಮರುಳುಶಂಕರದೇವರ ನಿಲವ ಕಂಡು ಬದುಕಿದೆನು
 ಕಾಣಾ ಕಿನ್ನರಿ ಬ್ರಹ್ಮಯ್ಯಾ.

||೧೨೯||

೧೧೦೦

ಎನ್ನ ಶಿರ ನಿಮ್ಮ ಚರಣವೊರಸೊರಸಿ ಬೆರಸಿ ಭೇದವಿಲ್ಲಯ್ಯಾ,
 ಎನ್ನ ಕಾಯದ ಕಪಟ, ಎನ್ನ ಮನದ ವಿಕಾರ,
 ನಿಮ್ಮ ಅಂಗುಷ್ಟದ ಮೊನೆಯ ಸೋಂಕಲೊಡನೆ ಹರಿದುದು ನೋಡಯ್ಯಾ.
 ಕೂಡಲಸಂಗಮದೇವಯ್ಯಾ,
 ನಿಮ್ಮ ಶ್ರೀಪಾದದ ಬೆಳಗ ಕಂಡು
 ಎನ್ನ ಅಂತರಂಗದ ಕತ್ತಲೆ ಓಡಿತ್ತು.

||೧೪೦||

೧೧೦೧

[ಎ]ನಿಷ್ಪಲಿಂಗಕ್ಕೆ ಅಷ್ಟವಿಧಾರ್ಚನೆ ಪೋಡಶೋಪಚಾರಂಗಳ ಮಾಡುವೆನು.
 ಅವಾವುವಯ್ಯಾ ಎಂದಡೆ;
 ಜಲಗಂಧಾಕ್ಷತಂ ಚೈವ ಪುಷ್ಪಂ ಚ ಧೂಪದೀಪಯೋ |
 ನೈವೇದ್ಯಂ ಚೈವ ತಾಂಬೂಲಂ ಯಥೇಚ್ಛಾಷ್ಟವಿಧಾರ್ಚನಂ ||
 ಇನ್ನು ಪೋಡಶೋಪಚಾರಗಳು;
 ಸುಖತಲ್ಪಂ ಸುವಸ್ತ್ರಂ ಚ ಆಭರಣಾನುಲೇಪನಂ |
 ಛತ್ರಚಾಮರವ್ಯಜನಂ ದರ್ಪಣಂ ನಾದವಾದ್ಯಯೋ ||
 ನೃತ್ಯಂ ಗೀತಂ ತಥಾ ಸ್ತೋತ್ರಂ ಪುಷ್ಪಾಂಜಲೀ ಪ್ರಣಾಮಕಂ |
 ಪ್ರದಕ್ಷಿಣಂ ಚ ಮೇ ಯುಕ್ತಂ ಪೋಡಶಂ ಚೋಪಚಾರಕಂ ||
 ಈ ಕ್ರಮವಿಡಿದು ಇಷ್ಟಲಿಂಗಾರ್ಚನೆಯ ಮಾಡಿ
 ನಿಮ್ಮಲ್ಲಿ ಕೂಡುವೆನು.
 ಕೂಡಲಸಂಗಮದೇವಾ.

||೧೪೧||

೧೧೦೨

ಎಮ್ಮಯ್ಯನ ಬಲ್ಲವರು ಒಮ್ಮೆಯೂ ಅರ್ಪಿಸರು,
ಅವರರ್ಪಿಸುವನ್ನಬರ ಎಮ್ಮಯ್ಯ ಸುಮ್ಮನಿರನು.
ಬೆಂದ ಬಿಸಿಯಾರಿದಡೆ ಪ್ರಾಣೇಶನೊಲ್ಲ,
ಕೂಡಲಸಂಗಮದೇವನುಪಚಾರದರ್ಪಿತವನೋಗಡಿಸುವ.

||೧೧೪೨||

೧೧೦೩

ಎಮ್ಮವರಿಗೆ ಸಾವಿಲ್ಲ, ಎಮ್ಮವರು ಸಾವನರಿಯರು,
ಸಾವೆಂಬುದು ಸಯವಲ್ಲ.
ಲಿಂಗದಲ್ಲಿ ಉದಯವಾದ ನಿಜೈಕ್ಕರಿಗೆ
ಆ ಲಿಂಗದಲ್ಲಿಯಲ್ಲದೆ ಬೇರೆ ಮತ್ತೊಂದೆಡೆಯಿಲ್ಲ.
ಕೂಡಲಸಂಗಮದೇವರ ಶರಣ ಸೊಡ್ಡಳ ಬಾಚರಸರು
ನಿಜಲಿಂಗದ ಒಡಲೊಳಗೆ ಬಗಿದು ಹೊಕ್ಕಡೆ,
ಉಪಮಿಸಬಲ್ಲವರ ಕಾಣೆನು.

||೧೧೪೩||

೧೧೦೪

ಎಲ್ಲರ ಪ್ರಾಣಲಿಂಗ ಒಂದೆ ಕಂಡಯ್ಯಾ,
ಎನ್ನ ಪ್ರಾಣಲಿಂಗ ಬೇರೆ ಕಂಡಯ್ಯಾ.
ಕೂಡಲಸಂಗಮದೇವ ಕೇಳಯ್ಯಾ,
ಜಂಗಮವೆನ್ನ ಪ್ರಾಣಲಿಂಗ ಕಂಡಯ್ಯಾ.

||೧೧೪೪||

೧೧೦೫

ಏನೆಂದುಪಮಿಸುವೆನಯ್ಯಾ ?
ತನ್ನಿಂದ ತಾ ತೋರದೆ,
ಗುರುಮುಖದಿಂದ ತೋರಿದ ತನ್ನ ನಿಲವ,
ನಿರುಪಮನು.
ಶಬ್ದಮುಗ್ಧವಾಗಿ, ಇದ್ದೆಡೆಯನಿದಿರಿಗೆ ತೋರದೆ
ಇರವೆ ಪರವಾಗಿದರ್ ಅಜಡನು.
ಇನನುದಯಕಾಲಕ್ಕೆ ಕುಕ್ಕುಟ ಧ್ವನಿದೋರುವಂತೆ
ಘನಮಹಿಮರ ದರ್ಶನದಿಂದ ಸತ್ಪ್ರಣವವ
ತಾನಾಗಿ ನುಡಿದ ಮೂಲಿಗನು,
ಕೂಡಲಸಂಗಮದೇವರಲ್ಲಿ

ಬೆರೆಸಿ ಬೇರಿಲ್ಲದಿಷ್ಟೆ ಮರುಳುಶಂಕರದೇವರ ನಿಲವ
 ಪ್ರಭುದೇವರು ಸಿದ್ಧರಾಮಯ್ಯದೇವರು
 ಹಡಪದಪ್ಪಣ್ಣನಿಂದ ಕಂಡು
 ಎನ್ನ ಜನ್ಮ ಸಫಲವಾಯಿತ್ತಯ್ಯಾ.

||೧೪೫||

೧೧೦೬

ಎರಂಡದ ಬಿತ್ತಿನಂತೆ, ರಸವಾರಿಯಂತೆ,
 ಪಶುವಿನ ಪಿಸಿತದಲ್ಲಿ ತಲೆದೋರುವ ಅವೃತದಂತೆ,
 ಕಾಯವಿಡಿದು ಬಂದಡೆ ನಿನಗಾ ಭಾವವಿಲ್ಲ.
 ಕೂಡಲಸಂಗಮದೇವರಲ್ಲಿ
 ಪ್ರಭುದೇವರ ಸುಳುಹು ಅಗಮ್ಯವಾಯಿತ್ತು.

||೧೪೬||

೧೧೦೭

ಒಂದೆತ್ತಿಗೈವರು ಗೊಲ್ಲರು,
 ಅಯ್ಯರಯ್ಯರಿಗೆ ಐದೈದಾಗಿ ಐವರಾಳಯ್ಯಾ.
 ತಮ್ಮ ತಮ್ಮಿಚ್ಛೆಗೆ ಹರಿಹರಿದಾಡಿ
 ತಾವು ಕೆಟ್ಟು, ಎತ್ತನು ಕೆಡಿಸಿದರಯ್ಯಾ.
 ಎತ್ತಿನ ಹೊಯ್ಲಿನ್ನಾರಿಗೆ ಹೇಳುವೆ
 ಕೂಡಲಸಂಗಮದೇವಯ್ಯಾ.

||೧೪೭||

೧೧೦೮

ಒಡನಿರ್ದ ಸತಿಯೆಂದು ನಚ್ಚಿದೆನಯ್ಯಾ,
 ಕೈವಿಡಿದ ಸಜ್ಜನೆಯೆಂದು ನಂಬಿದೆನಯ್ಯಾ.
 ಅಯ್ಯಾ, ನಮ್ಮಯ್ಯನ ಕೈನೊಂದಿತು,
 ತೆಗೆದುಕೊಡಾ ಎಲೆ ಚಂಡಾಲಗಿತ್ತಿ,
 ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ
 ಕೂಡಲಸಂಗಮದೇವನಲ್ಲದೆ ಆರೂ ಇಲ್ಲ.

||೧೪೮||

೧೧೦೯

ಒಡಲಿಲ್ಲದ ಭಕ್ತನ ಪರಿಯ ನೋಡಾ,
 ಮನಪ್ರಾಣಮುಕ್ತ, ಭವರಹಿತಜಂಗಮದ ಪರಿಯ ನೋಡಾ.
 ಸಿಡಿಲ ಮಿಂಚಿನ ಬೆಳಗನೊಂದೆಡೆಯಲ್ಲಿ ಹಿಡಿಯಲುಂಟೆ ?

ಉಭಯ ಒಂದಾದವರ ಕಂಡಡೆ,
ನೀವೆಂಬೆ ಕೂಡಲಸಂಗಮದೇವಾ.

||೧೪೯||

೧೧೧೦

ಒಡಲುಗೊಂಡು ಹುಟ್ಟಿದ ಘಟ್ಟಕ್ಕೆ ಅಷ್ಟೋತ್ತರಶತವ್ಯಾಧಿ.
ಅದಕ್ಕೆ ನಾನಾ ಔಷಧಿಯ ತಂದು ಹೊರೆವರು,
ಆ ಪರಿಯ ನಾನದ ಹೊರಿಯೆನು.
ಅದೇನು ಕಾರಣವೆಂದೆಡೆ :
ಭವರೋಗವೈದ್ಯ, ಭವಹರನೆಂಬ ಬಿರಿದು ನಿಮ್ಮದಾಗಿ.
ಇದು ಕಾರಣ ಕೂಡಲಸಂಗಮದೇವಾ,
ನಿಮ್ಮ ಪುರಾತನರ ಪ್ರಸಾದವಲ್ಲದೆ ಕೊಂಡಡೆ ನಿಮ್ಮಾಣೆ.

||೧೫೦||

೧೧೧೧

ಒಡವೆ ಭಂಡಾರ ಕಡವರ ದ್ರವ್ಯವ
ಬಡ್ಡಿ ಬೆವಹಾರಕ್ಕೆ ಕೊಟ್ಟು
ಮನೆಯ ಗೋಂಟಿನಲ್ಲಿ ಹೊಯಿದುಕೊಂಡಿದ್ದೆನಾದಡೆ
ಅದು ಎನ್ನರ್ಥವಲ್ಲ, ಅನರ್ಥವೆಂದೆಂಬೆ.
ಸಂಗಮದೇವಾ, ನೀನು ಜಂಗಮರೂಪಾಗಿ ಬಂದು
ಆ ಧನವನು ನೀನು ಬಲ್ಲಂತೆ ಎನ್ನ ಮುಂದೆ ಸೂರೆಗೊಳುತಿರ್ದಡೆ,
ನಾನು ಬೇಕು ಬೇಡೆಂದು ಮನದಲ್ಲಿ ಮರುಗಿದೆನಾದಡೆ
ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ.

ಕಾಮನೇಮವೆಂಬ ಸಿಂಧುಬಲ್ಲಾಳನ ವಧುವ
ಸರ್ವಭುವನದೊಡೆಯ ಸಂಗಮದೇವರು ಬೇಡುವಂತಲ್ಲ.
ಎನ್ನ ಸತಿ ನೀಲಲೋಚನೆ ಪೃಥ್ವಿಗಗಳೆಯ ಚೆಲುವೆ,
ಆಕೆಯನು ಸಂಗಮದೇವಾ, ನೀನು ಜಂಗಮರೂಪಾಗಿ ಬಂದು
ಎನ್ನ ಮುಂದೆ ಸಂಗವ ಮಾಡುತ್ತಿರಲು
ಎನ್ನೊಡನಿರ್ದ ಸತಿಯೆಂದು ಮಾಯಕ್ಕೆ ಮರುಗಿದೆನಾದಡೆ
ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ.

ಪ್ರತ್ಯಕ್ಷವಾಗಿ ಸಿರಿಯಾಳಸೆಟ್ಟಿ ಚಂಗಳವ್ವೆಯ ಮನೆಗೆ ಬಂದು
ಅವರ ಮಗನ ಬೇಡುವಂತಲ್ಲ.

ಸಂಗಮದೇವಾ, ನಿಮ್ಮ ಹೆಸರ ಚಿಕ್ಕಸಂಗಯ್ಯನಿದ್ದಾನೆ.

ನೀನು ಜಂಗಮರೂಪಾಗಿ ಬಂದು, ಆತನ ಹಿಡಿದು

ಎನ್ನ ಮುಂದೆ ಹೆಡಗುಡಿಯ ಕಟ್ಟಿ, ಚಿನಿಖಂಡವ ಮಾಡಿ

ಬಾಣಸವ ಮಾಡುವಲ್ಲಿ,

ಎನ್ನ ಉದರದಲ್ಲಿ ಬಂದ ಪುತ್ರನೆಂದು ಮಾಯಕ್ಕೆ ನಾನು ಮರುಗಿದನಾದಡೆ

ನಿಮ್ಮಾಣೆ, ನಿಮ್ಮ ಪ್ರಮಥರಾಣೆ, ಮನದೊಡೆಯ ನೀನೆ ಬಲ್ಲೆ.

ಇಂತೀ ತ್ರಿವಿಧವೂ ಹೊರಗಣವು.

ಎನ್ನ ನೋವಿನೊಳಗಲ್ಲ, ಎನ್ನ ಬೇನೆಯೊಳಗಲ್ಲ.

ಇನ್ನು ನಾನಿದೇನೆ,

ಕದ್ದ ಕಳ್ಳನ ಕಟ್ಟುವಂತೆ ಕಟ್ಟಿ,

ನೀನು ಜಂಗಮರೂಪಾಗಿ ಬಂದು

ಎನ್ನಂಗದ ಮೇಲೆ ಶಸ್ತ್ರವನಿಕ್ಕಿ ನೋಡು,

ಬಸಿದ ಶೂಲಪ್ರಾಪ್ತಿಯ ಮಾಡಿ ನೋಡು,

ಸೂಜಿಯ ಮೊನೆಯಂತಿರ್ದ ಶೂಲದ ವ್ಹೇಲಿಕ್ಕಿ ನೋಡು,

ನವಖಂಡವ ಮಾಡಿ ಕಡಿಕಡಿದು ನೋಡು,

ಆ ಶೂಲವೈದ್ಯದು ಮುಖವಾಗಿ ಹಾಯುವಾಗ ಹರಿತಿನಿಸಿ ನೋಡು.

ಈ ರೀತಿಯಲ್ಲಿ ಎನ್ನ ಭಂಗಬಡಿಸಿ ನೋಡಿದಡೆಯೂ

ಲಿಂಗಾರ್ಚನೆಯ ಮಾಡುವುದ ಬಿಡೆ,

ಜಂಗಮದಾಸೋಹವ ಮಾಡುವುದ ಬಿಡೆ,

ಪಾದತೀರ್ಥಪ್ರಸಾದವ ಕೊಂಬುದ ಬಿಡೆ.

ಇಂತೀ ತ್ರಿವಿಧಕ್ಕೆ ರೋಷವ ಮಾಡಿಬಿಟ್ಟಿನಾದಡೆ,

ನಿಮ್ಮಾಣೆ, ನಿಮ್ಮ ಪ್ರಮಥರಾಣೆ.

ಇಷ್ಟರೊಳಗೆ ತಪ್ಪುಳ್ಳಡೆ ಮೂದಲಿಸಿ ಮೂಗಕೊಯಿ.

ಕೂಡಲಸಂಗಮದೇವಾ.

||೧೫೧||

೧೧೧೨

ಒಡೆದ ಹುಚು ಮರಳಿ ಮಾಡಕೆಯಾಗಬಲ್ಲುದೆ ?

ಕೆಟ್ಟ ವ್ರತಗೇಡಿ ಭಕ್ತನಾಗಬಲ್ಲನೆ ?

ಬಾಳೆಗೆ ಫಲವೆ ಕಡೆ, ಚೀಳೆಗೆ ಗರ್ಭವೆ ಕಡೆ.

ಕೂಳು ಮಾರೆಡೆಯುಂಟು, ಸೀರೆ ಮಾರೆಡೆಯುಂಟು,

ಭಕ್ತಿ ಮಾರೆಡೆಯುಂಟೆ, ಕೂಡಲಸಂಗಮದೇವಾ ?

||೧೫೨||

೧೧೧೩

ಒಡೆಯರುಳ್ಳಾಳಿಗೆ ಕೇಡಿಲ್ಲ ಕಾಣರೊ !
 ಊರೆನ್ನದೆ ಅಡವಿಯೆನ್ನದೆ, ಆಳನರಸಿ ಬಹ[ಅಳ್]ರುಂಟೆ ?
 ಜೋಳವಾಳಿಗೆ ಬಿಜ್ಜಳಿಗೆ ಆಳಾದಡೇನು ?
 ವೇಳೆವಾಳಿಗೆ ಕೂಡಿಕೊಂಡಿಪ್ಪ ಕೂಡಲಸಂಗಮದೇವ.

||೧೧೩||

೧೧೧೪

ಒತ್ತಿ ಹೊಸೆದ ಕಿಚ್ಚ ನಾ ಮಾಡಿದನೆಂದು ಮುಟ್ಟಿ ಹಿಡಿದಡೆ,
 ಕೈ ಬೇಯದಿಹುದೆ ?
 ಎನ್ನಿಂದಾಯಿತ್ತು, ಎನ್ನಿಂದಾಯಿತ್ತು, ಎನ್ನಿಂದಾಯಿತ್ತು ಎನ್ನದಿರು ಮನವೆ,
 ನಾನು ಮಾಡಿದನೆನ್ನದಿರು ಮನವೆ.
 ಕೂಡಲಸಂಗಮದೇವ ಕೇಳಯ್ಯಾ,
 ಚೆನ್ನಬಸವಣ್ಣನ ಪಾದಕ್ಕೆ ನಮೋ ನಮೋ ಎಂಬೆನು.

||೧೧೪||

೧೧೧೫

ಓಡದಿರು, ಓಡದಿರು ನಿನ್ನ ಬೇಡುವಾತ ನಾನಲ್ಲ ಶಿವನೆ,
 ನೋಡುವೆನು ಕಣ್ಣ ತುಂಬ, ಆಡಿ ಪಾಡಿ ನಲಿದಾಡುವೆ.
 ಬೇಡೆನ್ನ ಕೂಡೆ ಮಾತಾಡಲಾಗದೆ, ಎಲೆ ಶಿವನೆ.
 ಕೂಡಲಸಂಗಮದೇವಾ, ನೀನಾಡಿಸುವ ಬೊಂಬೆ ನಾನು.

||೧೧೫||

೧೧೧೬

ಓದಿನ ಹಿರಿಯರು, ವೇದದ ಹಿರಿಯರು, ಶಾಸ್ತ್ರದ ಹಿರಿಯರು,
 ಪುರಾಣದ ಹಿರಿಯರು, ವೇಷದ ಹಿರಿಯರು, ಭಾಷೆಯ ಹಿರಿಯರು,
 ಇವರೆಲ್ಲರು ತಮ್ಮ ತಮ್ಮನೆ ಮೆರೆದರಲ್ಲದೆ ನಿಮ್ಮ ಮೆರೆದುದಿಲ್ಲ.
 ತಮ್ಮ ಮೆರೆದು ನಿಮ್ಮ ಮೆರೆದಡೆ ಕೂಡಿಕೊಂಡಿಪ್ಪ
 ನಮ್ಮ ಕೂಡಲಸಂಗಮದೇವರು.

||೧೧೬||

೧೧೧೭

ಓದಿಸುವಣ್ಣಗಳೆನ್ನ ಮಾತಾಡ ಕಲಿಸಿದರಲ್ಲದೆ
 ಮನಕ್ಕೆ ಮಾತಾಡ ಕಲಿಸಲಿಲ್ಲವಯ್ಯಾ.
 ಧನಕ್ಕೆ ಮುನಿವರಲ್ಲದೆ, ಎನ್ನ ಮನಕ್ಕೆ ಮುನಿವರಿಲ್ಲಯ್ಯಾ.

ಧನಕ್ಕೆ ಮುನಿವರಿಗೆ ಮುನಿದು, ಎನ್ನ ಮನಕ್ಕೆ ಮುನಿದ
ಕೂಡಲಸಂಗಮದೇವಾ, ಮಡಿವಾಳ ಮಾಚಯ್ಯನು.

||೧೧೫೬||

೧೧೧೮

ಓಹೋ ನಾನೊಬ್ಬರಿಗೆಯೂ ಉಪದೇಶವ ಮಾಡಲಮ್ಮೆನು,
ಮುನ್ನಲಾದವರು ತಮ್ಮಿಂದ ತಾವಾದರು,
ಅವರೆಲ್ಲರೂ ನಿಜಲಿಂಗೈಕ್ಯರು, ನಾನೇನುವ ಮಾಡಿತಿಲ್ಲ,
ತತ್ವವ ಹಿಡಿದವರಿಗೆ ತೊತ್ತಾಗಿ ನಡೆವೆನು.
ಅಮರಗಣಗಳು ಸಾಕ್ಷಿಯಾಗಿ,
ಕೂಡಲಸಂಗಮದೇವರ ಮುಂದೆ
ಭಾಷೆಪ್ರಸಾದವನಿಕ್ಕಲಮ್ಮೆನಯ್ಯಾ, ಚೆನ್ನಬಸವಣ್ಣಾ.

||೧೧೫೮||

೧೧೧೯

ಕಂಗಳಲ್ಲಿ ಕರಸ್ಥಳದ ನೋಟ, ಅಂಗವಿಕಾರವೆಂಬುದನರಿಯ ನೋಡಾ,
ಮನದ ಕೊನೆಯ ಮೊನೆಯ ಮೇಲಣ ಅನುಭಾವ ಗಮನಗೆಟ್ಟು,
ಭಾವ ನಿರ್ಭಾವವೆಂಬುದನರಿಯ, ನೋಡಾ.
ಕೂಡಲಸಂಗಮದೇವರಲ್ಲಿ
ಪ್ರಭುದೇವರಿಂದಲಾನು ಬದುಕಿದೆನು ಕಾಣಾ, ಚೆನ್ನಬಸವಣ್ಣಾ.

||೧೧೫೯||

೧೧೨೦

ಕಂಗಳಿಲ್ಲದ ನೋಟ, ಲಿಂಗವಿಲ್ಲದ ಮಾಟ, ಜಂಗಮವಿಲ್ಲದೂಟ,
ಪ್ರಸಾದವಿಲ್ಲ[ದ] ಪರ, ಹಿಂಗಿತ್ತು ಶಿವಲೋಕವಿನ್ನೆಲ್ಲಿಯದೊ ?
ಲಿಂಗಕ್ಕೆ ಮಾಡಿದ ಬೋನವ ಸಿಂಬಕ ತಿಂಬಂತೆ
ಹಿಂಗಿತ್ತು ಶಿವಲೋಕವಿನ್ನೆಲ್ಲಿಯದೊ ?
ಬಂದ ಸಮಯವನರಿಯದೆ ಉದರವ ಹೊರೆವವರ
ಕೂಗಿಡೆ ನರಕದಲ್ಲಿಕ್ಕನೆ ಕೂಡಲಸಂಗಮದೇವ ?

||೧೧೬೦||

೧೧೨೧

ಕಂಗಳೆ ಕರುಳಾಗಿ ಉರವಣಿಸಿ ಬಪ್ಪವನ
ಬರವ ನೋಡಾ, ಇರವ ನೋಡಾ.
ಪರವ ನೋಡಾ, ಇಹಪರವ ನೋಡಾ, ಇಹಪರವೊಂದಾದ ಘನವ ನೋಡಾ.

ಎಲೆ, ಘನಕ್ಕೆ ಘನವ ನೋಡಾ.
 ಕರುವಿಟ್ಟು ರೂಪಿನಂತೆ ಕಂಗಳೆರಡು ಹಳಚದೆ
 ಭುಗಿಲನೆ ನಡೆತಹ.
 ಇಂತಪ್ಪ ಗರುವ ಪ್ರಭುವ ಕಂಡೆವೈ
 ಕೂಡಲಸಂಗಮದೇವಾ.

||೧೬೧||

೧೧೨೨

ಕಂಗಳೊಳಗೆ ಕರುಳಿಲ್ಲ, ಕಾಯದೊಳಗೆ ಮಾಯವಿಲ್ಲ,
 ಮನದೊಳಗೆ ಅಹಂಕಾರವಿಲ್ಲ.
 ದೇಹವೆಂದರಿಯೆ, ನಿರ್ದೇಹವೆಂದರಿಯೆ
 ಜಂತ್ರದ ಸೂತ್ರದಂತೆ ಇಪ್ಪ ನಿಬ್ಬೆರಗಿನ ಮೂರ್ತಿಯ ನೋಡಾ !
 ಲಿಂಗಜಂಗಮದ ಒಕ್ಕುಮಿಕ್ಕ ಪ್ರಸಾದವ ಕೊಂಡು,
 ಮಿಕ್ಕು ಮೀರಿ ನಿಂದ ಮಹಾಪ್ರಸಾದಿಯ ನೋಡಾ !
 ತನ್ನನರಿದಹರೆಂದು ಜಗದ ಕಣ್ಣಿಗೆ ಮಾಯದ ಮಂಜು ಕವಿಸಿ,
 ನಿಜಪದದಲ್ಲಿ ತದುಗತನಾದನು.
 ಕೂಡಲಸಂಗಮದೇವರಲ್ಲಿ ಮರುಳುಶಂಕರದೇವರ
 ನಿಲವ ನೋಡಾ, ಚೆನ್ನಬಸವಣ್ಣಾ.

||೧೬೨||

೧೧೨೩

ಕಂಡಡೆ ಕಡು ಸುಖವೆನಗೆ, ಕಾಣದಿರ್ದಡೆ ಅವಸ್ಥೆಯಯ್ಯಾ.
 ತವಕದ ಸ್ನೇಹ ದರ್ಶನದಲ್ಲಿ ತರಹರವಾಯಿತ್ತು.
 ಕೂಡಲಸಂಗಮದೇವಯ್ಯಾ,
 ನಿಮ್ಮ ಶ್ರೀಪಾದವ ಕಂಡು ಧನ್ಯನಾದೆನು.

||೧೬೩||

೧೧೨೪

ಕಂಡಮಂಡಗೆ ಬೆಲ್ಲ ದ್ರಾಕ್ಷೆ ಸಕ್ಕರೆ,
 ಸರಿಭಾಗವಾದ ಹೊಸ ಹೆಸರ ಭಕ್ತ ಪನ್ನಿರ್ಬಿಂಡುಗ,
 ಸುಲಿಗಡಲೆಯ ಕಜ್ಜಾಯ ಹದಿನೆಂಟು ಖಂಡುಗ,
 ಅಕಾಲ ಮಾವಿನಹಣ್ಣು ಇಪ್ಪತ್ತುನಾಲ್ಕು ಲಕ್ಕ.
 ಕಡೆಯಿಲ್ಲದ ಕದಳೀಫಲ, ಚಾರಬೀಜ ಎಂಬತ್ತು ಖಂಡುಗ.
 ತವರಾಜ ಹೆತ್ತುಪ್ಪ, ಹಲಸಿನ ಹಣ್ಣು ಮನ ಮೇರೆ,
 ಹಾಲಕೆನೆ ಹದಿನೆಂಟು ಖಂಡುಗ.

ಉತ್ತತ್ತಿ, ಚಿಲುಪಾಲಘಟ್ಟಿ ಕಟ್ಟಣೆಯಿಲ್ಲ.
ಮನವೊಲಿದ ಕಜ್ಜಾಯವನಾರೋಗಣೆಯ ಮಾಡು ದೇವಾ,
ಕೂಡಲಸಂಗಮದೇವಾ.

||೧೬೪||

೧೧೨೫

ಕಂಡಹರೆಂದು ಕಣ್ಣೆ ಮರೆಮಾಡಿದ,
ಕೇಳಿಹರೆಂದು ಕಿವಿಗೆ ಮರೆಮಾಡಿದ,
ಮುಟ್ಟಿಹರೆಂದು ಕೈಗೆ ಮರೆಮಾಡಿದ,
ಸೋಂಕಿಹರೆಂದು ತನುವಿಗೆ ಮರೆಮಾಡಿದ,
ನೆನೆದಹರೆಂದು ಮನಕ್ಕೆ ಮರೆಮಾಡಿದ,
ಅರಿದಹರೆಂದು ಅಂತರಂಗದಲ್ಲಿ ಮರೆಮಾಡಿದ,
ಪೂಜಿಸಿಹರೆಂದು ಕ್ರೀಗೆ ಮರೆಮಾಡಿದ,
ಕೂಡಲಸಂಗಮದೇವರೊಡನೆ, ಅಹಂಕಾರವ ಮಾಡಿ
ಕೆಟ್ಟ ಕೇಡನೇನೆಂದುಪಮಿಸುವೆನು.

||೧೬೫||

೧೧೨೬

ಕಕ್ಕೆ ಕರಸ್ಥಲ ಉತ್ತಮಾಂಗ ಉರಸೆಜ್ಜೆ ಅಂಗಸೋಂಕು ಅಮಳೋಕ್ಯವೆಂಬುದ
ನಾನು ಮನದಲ್ಲಿ ಅರಿಯದಂದು,
ಭಾವ ನಿರ್ಭಾವವೆಂಬುದನರಿದು
ಆಯತ ಸ್ವಾಯತವ ಮಾಡಲೈ ಬಂದ ಪದಾರ್ಥವು
ಲಿಂಗಮುಖದಲ್ಲಿ ಅರ್ಪಿತವಾಗದೆಂದು,
ಜಂಗಮಮುಖದಲ್ಲಿ ಬಂದ ಪದಾರ್ಥವಲ್ಲದೆ ಅರ್ಪಿತವಾಗದೆಂದು,
ಆ ಜಂಗಮವನೆನ್ನ ಮನದಲ್ಲಿ ನೆನೆದುಕೊಂಡು
ಆ ಜಂಗಮದಾಸೋಹಕ್ಕೆ ಎನ್ನ ಮನವು ವೇದ್ಯವಾದಲ್ಲಿ
ಅಂಗದ ಮೇಲೆ ಲಿಂಗವುಳ್ಳುದೆಲ್ಲವೂ ಸಂಗಮನಾಥನೆಂದರಿದಲ್ಲಿ,
ಲಿಂಗವೂ ಹುಸಿ, ಜಂಗಮವೂ ಹುಸಿಯೆಂದು
ಪರವಾದಿ ಬಿಜ್ಜಳನು ಸಂ[ವಾ]ದಿಸುವಲ್ಲಿ,
ಅವರನು ಆದಿಗಣೇಶ್ವರನೆಂದರಿಯದೆ ತರ್ಕಿಸುವಲ್ಲಿ,
ಅವನೆನ್ನ ಭಕ್ತಿಗೆ ಒರೆಗಲ್ಲಾದಲ್ಲಿ,
ಆತನು ಭಕ್ತಿಯ ಪಥವಲ್ಲೆಂಬುದ, ನಾನಹುದೆಂಬುದ
ಈ ಎರಡನೂ ನೀನು ಸೂತ್ರಧಾರಿಯಾಗಿ ಆಡಿಸುವಲ್ಲಿ,
ಶಿವಭಕ್ತಿಯ ಮುಖ ಮುಸುಕು ತೆಗೆವಲ್ಲಿ.

ಮೂವತ್ತಾರು ಕೊಂಡೆಯವ ಪರಿಹರಿಸಿ
 ಎಂಬತ್ತೆಂಟು ಪವಾಡವ ಮೆರೆವಲ್ಲಿ,
 ಮುನ್ನೂರವತ್ತು ಸತ್ತ ಪ್ರಾಣವನೆತ್ತುವಲ್ಲಿ
 ಅಂದು ನೀನೇನಾಗಿದೆ ಹೇಳಾ,
 ಕೂಡಲಸಂಗಮದೇವಾ.

||೧೬೬||

೧೧೨೭

ಕಡಿ[ಯೆ] ಕುಳ್ಳಿರಿಸಿದಲ್ಲಿ,
 ಕತ್ತಿಯನೆತ್ತಿ ಹೊಡೆ[ಯೆ] ಹೊಡೆ[ಯೆ] ಬದುಕಿದವರುಂಟು, ತಲೆಯ
 ಕಡಲ ನಡುವೆ ಹಡಗೊ[ಡೆ]ದು
 ಹಲಗೆಯ ಹಿಡಿದು ತಡಿಗೆ ಸೇರಿ ಬದುಕಿದವರುಂಟು, ತಲೆಯ
 ಎನ್ನೊಡೆಯ ಕೂಡಲಸಂಗಮದೇವ
 ಬರೆದ ಬರಹವ ತೊಡೆಯಬಲ್ಲರೆ ?
 ಹರಿ ಸುರ ಬ್ರಹ್ಮಾದಿಗಳು.

||೧೬೭||

೧೧೨೮

ಕತ್ತಲೆಯ ನುಂಗಿದ ದೀಪದ ಬೆಳಗಿನಂತೆ,
 ಕರ್ಮವನೀಂಟಿದ ಸುಜಲದಂತೆ,
 ಮಧುರರಸವನರಿದ ಜಿಹ್ವೆಯಂತೆ,
 ಎನ್ನ ಕಂಗಳಿಗೆ ದೃಷ್ಟವಾಗಿ, ಮನಕ್ಕೆ ಮನೋಹರವಾಗಿ
 ಕೂಡಲಸಂಗಮದೇವರಲ್ಲಿ
 ಪ್ರಭುದೇವರ ಸುಳುಹು ಚಿಹ್ನವಾಯಿತ್ತು.

||೧೬೮||

೧೧೨೯

ಕತ್ತೆ[ಯ] ಕರವೆತ್ತಿ ಕರವೆತ್ತಿ ಕರೆದಡೆ
 ಅದೆತ್ತಣ ವಾರ್ತೆಯೆಂದು ಬಲ್ಲುದು ?
 ಕುಬುದ್ಧಿಯುಳ್ಳವ[ರಿಗೆ] ಸುಬುದ್ಧಿಯ ಹೇಳಿದಡೆ
 ಕುಬುದ್ಧಿ ಮಾ[ಣ್ಣು]ದೆ ಕೂಡಲಸಂಗಮದೇವಾ ?

||೧೬೯||

೧೧೩೦

ಕದ್ದ ಕಳ್ಳನ ಬಿಟ್ಟಮಂಡೆಯ ಹಿಡಿದು,
 ಹುಡುಕು ನೀರೊಳಗದ್ದುವಂತೆ ಮುಳುಗಲಾರೆನು, ಹಿಂಡಲಾರೆನು.

ಹಿಂಗಿದನಯ್ಯಾ ಎಲ್ಲ ಹಾರುವ ಕುಲವನು,
ಮುಳುಗುವನ ಕೈಯ ಹಿಡಿದೆತ್ತಿದ
ನಮ್ಮ ನಮ್ಮ ಕೂಡಲಸಂಗಮದೇವ.

||೧೨೦||

೧೧೩೧

ಕಪ್ಪೆಯ ಶಿರದ ಮೇಲೆ ಎಪ್ಪತ್ತೆರಡು ಪುರವ ಕಂಡೆ,
ಆ ಪುರದೊಳಗೊಬ್ಬ ನಾರಿಯ ಕಂಡೆ,
ಆ ನಾರಿಯ ಕೈಯಲ್ಲಿ ನಾರಿವಳ ಸಸಿಯ ಕಂಡೆ.
ಇಂತಪ್ಪ ಬೆಡಗಿನ ಕೀಲ ಬಲ್ಲಾತನೆ
ಪ್ರಾಣಲಿಂಗಸಂಬಂಧಿಯೆಂದನಯ್ಯಾ,
ಕೂಡಲಸಂಗಮದೇವಾ.

||೧೨೧||

೧೧೩೨

ಕಬ್ಬಿನ ಮೇಲೆ ಜೇನಿಟ್ಟಿತ್ತೆಂಬರು,
ಅವು ಒಂದರ ಸಿಹಿಯನೊಂದರಿಯವು.
ಭಕ್ತ ಜಂಗಮದ ನಡುವೆ ಅರ್ಥಪ್ರಾಣ ಅಭಿಮಾನವೆಂಬ ಸಿಗುರು
ಕಾಡಿತ್ತು ಕಾಣಾ, ಕೂಡಲಸಂಗಮದೇವಾ.

||೧೨೨||

೧೧೩೩

ಕರಿಗೊರಳು ಮೆರೆವ ಚತುರ್ಭುಜ ಎಳೆವಾವಿನ ಕುಂಡಲವನಿಕ್ಕಿ,
ಪೊಳೆವ ತ್ರಿಶೂಲ ವೃಷಭವಾಹನದೇವ,
ಉಮೆಯೊಡನೆ ಸಾರ್ದು
ಬೇಡಿದ ವರವೀವನೇ ಕೂಡಲಸಂಗಮದೇವ.

||೧೨೩||

೧೧೩೪

ಕರ್ತನಟ್ಟಿದಡೆ ಮರ್ತ್ಯದಲ್ಲಿ ಮಹಾಮನೆಯ ಕಟ್ಟಿದೆ.
ಸತ್ಯಶರಣರಿಗೆ ತೊತ್ತು ಭೃತ್ಯನಾಗಿ ಸವೆದು ಬದುಕಿದೆನು.
ಕರ್ತನ ಬೆಸನು ಮತ್ತೆ ಬರಲೆಂದಟ್ಟಿದಡೆ.
ಕೂಡಲಸಂಗಮದೇವರ ನಿರೂಪಕ್ಕೆ ಮಹಾಪ್ರಸಾದವೆಂದೆನು.

||೧೨೪||

೧೧೩೫

ಕಲ್ಪಿತವ ಕಳೆದ, ಅಕಲ್ಪಿತವ ತಿಳುಹಿದ,
ಮನವ ಮಾಣಿಸಿ ಘನವ ನೆಲೆಗೊಳಿಸಿದ.
ತನುವ ಕೆಡಿಸಿ, ಅನುವ ಸ್ಥಾಪ್ಯವ ಮಾಡಿ,
ಅಂತರಂಗದಲ್ಲಿ ಮಹಾಜ್ಞಾನವ ತುಂಬಿದ,
ಬಹಿರಂಗದಲ್ಲಿ ಸದಾಚಾರವ ನೆಲೆಗೊಳಿಸಿದ.
ನಿಮ್ಮ ನಿಲವನೆನಗೆ ಒರೆದೊರೆದು ಹೇಳಿ ತೋರಿಸಿ,
ಎನ್ನ ನಿಮ್ಮ ಶ್ರೀಪಾದಕ್ಕೆ ಯೋಗ್ಯನ ಮಾಡಿದ.
ಕೂಡಲಸಂಗಮದೇವಯ್ಯಾ, ನಿಮ್ಮ ಮಹಾಮನೆಯಲ್ಲಿ
ಮಡಿವಾಳನೂ ನಾನೂ ಕೂಡಿ ಸುಖದಲ್ಲಿ ಇದ್ದೆವಯ್ಯಾ.

||೧೧೩೫||

೧೧೩೬

ಕಲ್ಲೊಳಗೆ ಹೊನ್ನುಂಟು, ಮರದೊಳಗೆ ಅಗ್ನಿಯುಂಟು,
ಹಾಲೊಳಗೆ ತುಪ್ಪವುಂಟು,
ಅಂತರಾಮಿಯಲ್ಲಿ ಶಿವನಿಹನು.
ಇದೇನು ಕಾರಣ ಕತ್ತಲೆ ಕಾಣಬಾರದು,
ತೋರಬಲ್ಲ ಗುರು ಸುಳಿಯನು, ಕೂಡಲಸಂಗಮದೇವಾ.

||೧೧೩೬||

೧೧೩೭

ಕಾಣಬಾರದ ಘನವ ಕರಸ್ಥಲದಲ್ಲಿ ತೋರಿದ,
ಹೇಳಬಾರದ ಘನವ ಮನಸ್ಥಲದಲ್ಲಿ ತೋರಿದ;
ಉಪಮಿಸಬಾರದ ಘನವ ನಿಮ್ಮ ತೃಪ್ತಿಯ ಮುಖದಲ್ಲಿ ತೋರಿದ.
ಇಂತೀ ತ್ರಿವಿಧವು ಏಕಾರ್ಥವಾಗಿಹ ಭೇದವ
ಚೆನ್ನಬಸವಣ್ಣನು ತೋರಿದನಾಗಿ ಆನು ಬದುಕಿದೆನು ಕಾಣಾ
ಕೂಡಲಸಂಗಮದೇವಾ.

||೧೧೩೭||

೧೧೩೮

ಕಾಣಬಾರದ ವಸ್ತು ಕೈಗೆ ಸಾರಿತ್ತಯ್ಯಾ,
ಆನಂದದಿಂದ ಆಡುವೆ ಹಾಡುವೆನಯ್ಯಾ,
ಎನ್ನ ಕಣ್ಣು ತುಂಬಿ ನೋಡುವೆ
ಎನ್ನ ಮನವೊಲಿದು ಭಕ್ತಿಯ ಮಾಡುವೆ
ಕೂಡಲಸಂಗಯ್ಯಾ ನಿನಗೆ.

||೧೧೩೮||

೧೧೩೯

ಕಾಮದಹನವ ಮಾಡಿದನು,
 ದಕ್ಷನ ಯಜ್ಞವ ಕೆಡಿಸಿದನು,
 ಒಳ್ಳೆಯ ತ್ರಿಪುರವನುರುಹಿದನು,
 ಹಾಳಾಹಳವನೊಮ್ಮೆ ಧರಿಸಿದನು,
 ನಮ್ಮ ಕೂಡಲಸಂಗಮದೇವನು.

||೧೧೩೯||

೧೧೪೦

ಕಾಮ್ಯ ಕಲ್ಪಿತಗಳಿಲ್ಲದೆ, ನಿಮ್ಮಿಂದ ನೀವೆ ಸ್ವಯಂಭುವಾಗಿದ್ದಿರ[ಲ್ಲಾ].
 ನಿಮ್ಮ ಪರಮಾನಂದದ ಪ್ರಭಾಪರಿಣಾಮದಲ್ಲಿ ಒಂದನಂತಕಾಲವಿದ್ದಿರಲ್ಲಾ,
 ನಿಮ್ಮಾದ್ಯಂತವ ನೀವೆ ಅರಿವುತಿದ್ದಿರಲ್ಲಾ,
 ನಿಮ್ಮ ಸ್ವಭಾವದುದಯವ ನೀವೆ ಬಲ್ಲಿರಿ, ಕೂಡಲಸಂಗಮದೇವಾ. ||೧೧೪೦||

೧೧೪೧

ಕಾಯದ ಕಪಟವು ಬಿಡದೆನಗಿನ್ನೆಂತಯ್ಯಾ ?
 ಮಾಯಾಪ್ರಪಂಚಿನ ಬಲೆಯೊಳಗೆ ಸಿಲುಕಿದೆ,
 ವಾಯದ ಸಂಭ್ರಮವಧಿಕ ಹಿರಿದೆನಗೆ,
 ಇದಾವ ಭಾವದ ಮುಖವೆಂದರಿಯದೆ,
 ಜ್ಞಾನಶೂನ್ಯವಾಗಿದೇನಯ್ಯಾ.
 ಅಷ್ಟಮದಂಗಳನು ಸೃಷ್ಟಿಸಿಯಿದ್ದಿರಾಗಿ
 ಕಟ್ಟುಗ್ರದಿಂದ ನಿಮ್ಮ ಕಾಣಲೀಯವು.
 ಎನ್ನ ತನುವಿನ ಅವಗುಣ, ಮನದ ಮರ್ಕಟತನ ಬಿಡದು,
 ನೀನೇ ಗತಿ ಕೂಡಲಸಂಗಮದೇವಾ,
 ನಿಮ್ಮ ಶರಣರ ಇರವನರಿಯದೆ ಭವದುಃಖಿಯಾದೆನಯ್ಯಾ.

||೧೧೪೧||

೧೧೪೨

ಕಾಯದ ಕಳವಳದಲ್ಲಿ ಹುಟ್ಟಿ ಲಿಂಗವನರಿಯದಂ[ತವರಿ]ರಲಿ,
 ಷಡು ಮಹಾವೇದ ಶಾಸ್ತ್ರಾಗಮಪುರಾಣದರ್ಥವನೋದಿ
 ಲಿಂಗ ಉಂಟು, ಇಲ್ಲಿಂಬ ಅಜ್ಞಾನಿಗಳಂತಿರಲಿ.
 ಷಡುಶೈವರು ಹಂಚಾಗಿ ಹೋದರು.
 ಎಂತು ನಿಜಲಿಂಗವಂತಂಗೆ ಸರಿಯೆಂಬೆ ?

ಅದ್ವೈತಿಗಳೆಲ್ಲಾ ಲಿಂಗಾರಾಧನೆ ಹುಸಿಯೆಂದು
ಬುದ್ಧಿ ತಪ್ಪಿ ಕ್ರಮಗೆಟ್ಟು ಹೋದರು,
ಬ್ರಹ್ಮ ನಾನೆಂದು ಶಿರವ ಹೋಗಾಡಿಕೊಂಡನು,
ಬ್ರಹ್ಮಾದಿದೇವತೆಗಳು ಮಹಾಲಿಂಗಕ್ಕೆ ದೂರವಾಗಿ ಹೋದರು,
ಹಮ್ಮಿಲ್ಲದ ಕಾರಣ
ಕೂಡಲಸಂಗನ ಶರಣರು ಜಗವಂದ್ಯರಾದರು.

||೧೮೨||

೧೧೪೩

ಕಾಯದ ಕುರುಹುವಿಡಿದು ಬಂದೆನೆಂಬ
ಆ ಭಾವದ ಇರವೇತಕ್ಕೆ ನಿಮಗೆ ?
ಅಂಬರದ ಚಾಪ ಮುಗಿಲೊಳಗೆ ಹೊಂದಿತ್ತೆ ?
ಬೇರೊಂದರಲ್ಲಿ ಸಂದಿತ್ತೆ ? ಅದರಂಗದ ಛಾಯೆ.
ಪ್ರಭುದೇವರ ನಿಂದ ಸುಳುಹು
ಕೂಡಲಸಂಗಮದೇವರಲ್ಲಿ
ಭಿನ್ನವಿಲ್ಲದೆ ನಿಂದ ಕಾಯದಂ[ದ].

||೧೮೩||

೧೧೪೪

ಕಾಯದ ಕೈಯಲ್ಲಿ ಕರಸ್ಥಲ,
ಪ್ರಾಣದ ಕೈಯಲ್ಲಿ ಜಂಗಮಸ್ಥಲ,
ಈ ಉಭಯಭಾವದ ಶಿವಲಿಂಗಾರ್ಚನೆ ಪರಮಾನಂದಸುಖಸ್ಥಲ.
ಕಾಯ ಭಕ್ತ, ಪ್ರಾಣ ಜಂಗಮ,
ಆವುದ ಘನವೆಂಬಿನಾವುದ ಕಿರಿದೆಂಬೆ ?
ಕೂಡಲಸಂಗನ ಶರಣರು ಬಂದಡೆ ಉಪಚಾರಕ್ಕೆ ಇಂಬಿಲ್ಲ,
ಕರುಣದಿಂದ ಬರಹೇಳಾ, ಅಪ್ಪಣ್ಣಾ.

||೧೮೪||

೧೧೪೫

ಕಾಯದ ಲಜ್ಜೆಯ ಕಲ್ಪಿತವ ಕಳೆದು,
ಜೀವದ ಲಜ್ಜೆಯ ಮೋಹವನಳಿದು,
ಮನದ ಲಜ್ಜೆಯ ನೆನಹ ಸುಟ್ಟು,
ಭಾವದ ಕೂಟ ಬತ್ತಲೆಯೆಂದರಿದು,

ತವಕದ ಸ್ನೇಹ ವ್ಯವಹಾರಕ್ಕೆ ಹುಗದು.

ಕೂಡಲಸಂಗಮದೇವಯ್ಯಾ,

ಎನ್ನ ಹೆತ್ತ ತಾಯಿ ಮಹದೇವಿಕ್ಕನ ನಿಲವ ನೋಡಯ್ಯಾ ಪ್ರಭುವೆ. ||೧೮೫||

೧೧೪೬

ಕಾಲದಿಂದ ಕಡೆಮುಟ್ಟು ಮಾಡಿದ ಲೇಸು

ಒಂದು ದಿನ ಉದಾಸೀನವ ಮಾಡಿದಡೆ

ಅದೆಲ್ಲವು ವ್ಯರ್ಥವಾಗಿ ಹೋಹುದು ಕೇಳಯ್ಯಾ.

ಸಾವಿರ ನೋಂಪಿಯ ನೋಂತು ಒಂದು ಬಾರಿ ಹಾದರವನಾಡಿದಡೆ

ಆ ನೋಂಪಿಯೆಲ್ಲವು ನೀರಲ್ಲಿ ನೆರೆದು ಹೋಹಂತೆ ಕೇಳಯ್ಯಾ.

ನಾನು ಎಷ್ಟು ಭಕ್ತಿಯ ಮಾಡಿದಡೇನು ?

ನಿಮ್ಮ ಶರಣರ ಮನವೆಳ್ಳನಿತು ನೊಂದಡೆ,

ಎನ್ನ ಭಕ್ತಿಯಭಿಮಾನ ಹೋಯಿತ್ತಯ್ಯಾ.

ಕೂಡಲಸಂಗಮದೇವಾ,

ನಿಮ್ಮ ಶರಣರ ಮುನಿಸನಾವಪರಿಯಲ್ಲಿ ತಿಳುಹುವೆ

ಹೇಳಾ, ಎಲೆ ಪ್ರಭುವೆ.

||೧೮೬||

೧೧೪೭

ಕಾಲ ಮುಟ್ಟಲಮ್ಮದ ಸಯದಾನ, ಕಲ್ಪಿತವಿಲ್ಲದ ಸಯದಾನ.

ಅನಂತರತಿ ಎಂಬ ಹೆಂಗೂಸ ಮುಟ್ಟದ ಸಯದಾನ.

ಭಾಳಲೋಚನನೆಂಬ ಜಂಗಮ ಮುಟ್ಟದ ಸಯದಾನ.

ಎಲ್ಲಿಯೂ ಮುಟ್ಟದ ಸಯದಾನವ ನಿಮಗರ್ಪಿಸಿದೆನು

ಆರೋಗಿಸಯ್ಯಾ ಪ್ರಭುವೆ, ಕೂಡಲಸಂಗಮದೇವಾ.

||೧೮೭||

೧೧೪೮

ಕಾಲಲಿ ಕಟ್ಟಿದ ಗುಂಡು, ಕೊರಳಲಿ ಕಟ್ಟಿದ ಬೆಂಡು.

ತೇಲಲೀಯದು ಗುಂಡು. ಮುಳುಗಲೀಯದು ಬೆಂಡು,

ಇಂತಪ್ಪ ಸಂಸಾರಶರಧಿಯ ದಾಂಟಿಸಿ

ಕಾಲಾಂತಕನೆ ಕಾಯೋ, ಕೂಡಲಸಂಗಯ್ಯಾ.

||೧೮೮||

೧೧೪೯

ಕಾಲಿಲ್ಲದೆ ನಡೆವನು, ಕೈಯಿಲ್ಲದೆ ಹಿಡಿವನು,

ಕಣ್ಣಿಲ್ಲದೆ ನೋಡುವನು ಸಹಜವಾಗಿ.

ಮೈಯಿಲ್ಲದ ಬಣ್ಣ, ಮಥನವಿಲ್ಲದ ಕೂಟ.
 ಸೈವೆರಗಾಗಿ, ಸಿಡಿಯ ಮೇಲೆ ಒಡಲು ತನ್ನನರಿಯದು,
 ಒಡಲ ತಾನರಿಯನು
 ಬಿಡದೆ ಎನ್ನ ಬೆಂಬತ್ತಿ ಬಂದ ಪರಿಯ ನೋಡಾ.
 ಜಡವಿಡಿದ ಎನ್ನ ಕಾಯದ ಕಳವಳವ ತಿಳುಹಲೆಂದು,
 ಅಡಿಗಡಿಗೆ ಅನುಭಾವವ ತೋರುತ್ತಲಿದ್ದಾನೆ.
 ಕುಳ್ಳಿತ್ತೆಡೆಯಲ್ಲಿ ಕುಂಟ, ನಿಂದಿದ್ದೆಡೆಯಲ್ಲಿ ಹೆಳವ.
 ಎಲ್ಲಿ ನೋಡಿದಡಲ್ಲಿ ಪರಿಪೂರ್ಣನು.
 ಮೆಲ್ಲಮೆಲ್ಲನೆ ಒಳಗ[ನ]ರಿದು ತೋರುತ್ತೈದಾನೆ.
 ಬಲ್ಲವರೆಲ್ಲಾ ಬದುಕಿಯೆಂದು
 ರ್ಘುಲ್ಲರಿಯ ಮೇಲೊಂದು ಬೆಳುಗೊಡೆಯ ಹಿಡಿದು
 ಬಲ್ಲಿದನಾನೆಯ ತಡೆದು ನಿಲ್ಲಿಸಬಲ್ಲನು.
 ಕೂಡಲಸಂಗಮದೇವರ ಮಹಾಮನೆಯಲ್ಲಿ
 ಪ್ರಭುದೇವರ ಮೊರೆಯ ಹೊಕ್ಕು ಬದುಕಿದೆನು.

||೧೮೯||

೧೧೫೦

ಕೀಟಕ ಸೂತ್ರದ ನೂಲಗೂಡವಾಡಿ ಸುತ್ತಿಪ್ಪಂತೆ
 ಸೂತ್ರಕ್ಕೆ ನೂಲನೆಲ್ಲಿಂದ ತಂದಿತ್ತಯ್ಯಾ ?
 ರಾಟಿಯಿಲ್ಲ, ಅದಕ್ಕೆ ಹಂಜಿ ಮುನ್ನವೆ ಇಲ್ಲ, ನೂತವರಾರೋ ?
 ತನ್ನೊಡಲ ನೂಲ ತೆಗೆದು ಪಸರಿಸಿ, ಅದರೊಳು ಪ್ರೀತಿಯಿಂದೊಲಿದಾಡಿ,
 ತುದಿಯಲ್ಲಿ ತನ್ನೊಳಗದ ಮಡಗಿಕೊಂಡಿಪ್ಪಂತೆ,
 ತನ್ನಿಂದಾದ ಜಗವ ತನ್ನೊಳಗೈದಿಸಿಕೊಳಬಲ್ಲ
 ನಮ್ಮ ಕೂಡಲಸಂಗಮದೇವರು.

||೧೯೦||

೧೧೫೧

ಕುಂಡಲಿಗನೊಂದು ಕೀಡೆಯ ತಂದು
 ತನ್ನಂತೆ ಮಾಡಿತಲ್ಲಾ, ಎಲೆ ಮಾನವಾ,
 ಕೇಳಿ ನಂಬಯ್ಯಾ, ನೋಡಿ ನಂಬಯ್ಯಾ,
 ಎಲೆ ಮಾನವಾ.

ತ್ವಚ್ಚಿಂತಯಾ ಮಹಾದೇವ ತ್ವಾಮೇವೈತಿ ನ ಸಂಶಯಃ |
 ಭ್ರಮದ್ಭ್ರಮರಚಿಂತಾಯಾಂ ಕೀಟೋಽಪಿ ಭ್ರಮರಾಯತೇ ||
 ಕೂಡಲಸಂಗನ ಶರಣರ ಅನುಭಾವ
 ಇದರಿದ ಕಿರುಕುಳವೆ,
 ಎಲೆ ಮಾನವಾ ?

||೧೯೧||

೧೧೫೨

ಕುಲವನರಸುವರೆ ಇದರೊಳು ? ಛಲವನರಸುವರೆ ?
 ಹೊಲೆಗೇರಿಯಲೊಂದು ಎಲುವಿನ ಮನೆಗಟ್ಟಿ
 ತೊಗಲಹೊದಿಕೆ, ನರವಿನ ಹಂಜರ
 ಕುಲವನರಸುವರೆ ?
 ಹೊಲತಿ ಹೊಲೆಯ[ನು] ಹೋಗಿ
 ಹೊಲೆಯಲ್ಲಿ ಮಿಂದಡೆ
 ಹೊಲೆ ಹೋಯಿ[ತ್ತಿ]ಲ್ಲ, ಕುಲ ಹೋಗಲಿಲ್ಲ.
 ಕಂಬಳಿಯೊಳಗೆ ಕೂಳಕಟ್ಟಿ ಕೂದಲನರಸುವರೆ ?
 ಇಂಥ ಡಂಬಕರ ಕೂಡಲಸಂಗಮದೇವರು ಮೆಚ್ಚರಯ್ಯಾ.

||೧೯೨||

೧೧೫೩

ಕುಲವ ನೋಡದೆ, ಛಲವ ನೋಡದೆ,
 ನಿಲವ ನೋಡದೆ ಕೂಡಿದ ಬಳಿಕ,
 ಅಲ್ಲಿ ಹೆಚ್ಚು ಕುಂದನರಸಲುಂಟೆ ?
 ಮುಂದುವರಿದು ಜಂಗಮಕ್ಕೆ ಭಕ್ತಿಯ ಮಾಡೆಂದು
 ನಿಮ್ಮ ಕಾರುಣ್ಯವನುಪದೇಶವ ಮಾಡಿದ ಬಳಿಕ
 ಬಂದುದ ಬಂದಂತೆ ಸಮನಿಸಿಕೊಳ್ಳಬೇಕಲ್ಲದೆ
 ಅಂತಿಂತೆನಬಾರದು ಕೇಳಯ್ಯಾ.
 ನೀನು ನಿರಾಕಾರ, ಸಾಕಾರವೆಂಬೆರಡು
 ಮೂರ್ತಿಯ ಧರಿಸಿಪ್ಪೆಯಾಗಿ.
 ಒಂದ ಜರೆದು ಒಂದ ಹಿಡಿದಿಹೆನೆಂದಡೆ
 ಅದೆ ಕೊರತೆ ನೋಡಾ ಪ್ರಭುವೆ, ಕೂಡಲಸಂಗಮದೇವಾ.

||೧೯೩||

೧೧೫೪

ಕೃತಯುಗ, ತ್ರೇತಾಯುಗ, ದ್ವಾಪರಯುಗ, ಕಲಿಯುಗಂಗಳು
 ಭವರಾಟಳದಲ್ಲಿ ತಿರುಗುತ್ತಿಪ್ಪಲ್ಲಿ
 ಅನಂತ ಕೋಟ್ಯನುಕೋಟಿ ಯುಗಂಗಳು
 ಮಾಡಿದುಹೋದವು,
 ಅನಂತ ಜಲಪ್ರಳಯಂಗಳು
 ಸುರಿದು ಹೋದವು.
 ಹದಿನಾಲ್ಕು ಲೋಕಂಗಳೆಂಬ ಅನಂತಕೋಟಿ ಬ್ರಹ್ಮಾಂಡಗಳೆಲ್ಲ
 ಲಯವಾಗಿ ಹೋದವು.
 ಇದರೊಳಗೆ ಅವ ಲೋಕದಲ್ಲಿ ಅವ ಯುಗದಲ್ಲಿ
 ಪ್ರಾಣಲಿಂಗ, ಲಿಂಗಪ್ರಾಣವೆಂಬ ಭೇದವನರುಹಿದವರಾರು ಹೇಳಾ ?
 ಗಂಗೆ ಗೌರೀವಲ್ಲಭರು ಮೊದಲಾದ
 ಅನಂತಕೋಟಿ ರುದ್ರಾದಿಗಳೆಲ್ಲರೂ
 ಪ್ರಾಣಲಿಂಗಸಂಬಂಧದ ಹೊಲಬನರಿಯದೆ
 ಅಣಮಾದಿ ಚತುರ್ವಿಧ ಫಲಪ್ರಾಪ್ತಿಗೆ ಒಳಗಾದರು.
 ಶಿವಾಚಾರದ ವಿಚಾರವನರಿಯದೆ
 ಜಗವು ಕೆಟ್ಟುಹೋಹುದೆಂದು
 ಪರಮಪುರುಷಾರ್ಥಕಾರಣವಾಗಿ ಮರ್ತ್ಯದಲ್ಲಿ ಅವತರಿಸಿ,
 ಗುರುಲಿಂಗಜಂಗಮಪಾದೋದಕಪ್ರಸಾದವೆಂಬ
 ಪಂಚಾಚಾರಸ್ಥಲವ ನೆಲೆಗೊಳಿಸಿ,
 ಷಡ್ಠಸ್ಥಲವೆಂಬ ಮಹಾನುಭಾವಮಂ
 ಕರತಳಾಮಳಕವಾಗಿ ಸ್ಥಿತಗೊಳಿಸಿ,
 ಪ್ರಾಣಲಿಂಗ, ಲಿಂಗಪ್ರಾಣವೆಂಬ ಭೇದವನೆನಗೆ ತಿಳುಹಿ,
 ಎನ್ನ ಭ್ರಾಂತಿಸೂತಕವ ಬಿಡಿಸಿ,
 ಲಿಂಗೈಕ್ಯವೆಂಬುದೆನಗೆ ತೋರಿದೆಯಾಗಿ
 ನಿನ್ನಿಂದಲಾನು ಸಂಗನಬಸವಣ್ಣನೆಂಬ ಹೆಸರುವಡೆದನು.
 ಕೂಡಲಸಂಗಮದೇವರು ಸಾಕ್ಷಿಯಾಗಿ
 ಎನಗೆ ನೀನು ಪರಮಾರಾಧ್ಯ ಕಾಣಾ. ಚೆನ್ನಬಸವಣ್ಣಾ.

||೧೧೬||

೧೧೫೫

ಕೆದರಿದ ತಲೆಯ, ತೊನೆವ ನಡೆಯ, ಹಣೆಯ ಬುಗುಟಿನ,
 ಕರಸ್ಥಲದ ಅನಿಮಿಷದಿಂದ ಬಹಿರಂಗದ|ವಧಾ|ನ ತಪ್ಪಿ,

ಇದಿರುಗೊಯಿಲು ತಾಗಿ ಪುರ್ಬೊಡೆದು,
 ಕಣ್ಣು ತರಿದು, ಕಿವಿ ಹರಿದು,
 ಜೋಲುವ ರಕ್ತಧಾರೆಯ, ಗಾಳಿಯ ಧೂಳಿಯ ಮಳೆಯ ಜೋರಿನ,
 ಬೆನ್ನ ಬಾಸುಳದ, ಎಡಬಲದ ಬರಿಯ ತದ್ದಿನ,
 ಮುಳ್ಳುದರಹಿನ, ಕಂಕುಳ ಸೀಳ ಕಂಡು
 ನೋಡುವ ಜನರು ಬೆರಗಾಗೆ—
 ಪೊರವಾರಿನ ಮರೆಯ ದಿಗಂಬರದ ಬಣಗು ಸುರಿವುತ್ತ,
 ಆಪ್ಯಾಯನವರತು, ಬಿದ್ದು ಮೊಳಕಾಲೊಡೆದು,
 ಹೊಸ ಹುಣ್ಣಿನ ರಕ್ತದ ಜೋರು ಹರಿದು,
 ಮುಂಗಾಲ ಕಣೆ [ಒ]ಳೆದು, ಕಣಕಾಲ ಸಂದು ತಪ್ಪಿ,
 ಕಿರುಬೆರಳು ಎಡಹಿ, ಹೆಬ್ಬೊಟ್ಟೆಡೆದ ಗಾಯದ,
 ಉರುಗು ಟೊಂಕದ, ಪೆರಚು ಗುಂಟನ
 ನೋಡಾ ಚೆನ್ನಬಸವಣ್ಣಾ.
 ಅತ್ಯಂತ ಮಲಿನ ಕೂಡಲಸಂಗಮದೇವರ ಕುರುಹು ವಿಪರೀತ,
 ನೋಡುವಡೆ ಭಯಂಕರವಾಗಿದೆ ನೋಡಯ್ಯಾ.

||೧೯೫||

೧೧೫೬

ಕೆರೆಯ ತೂಂಬಿನಾಪ್ಯಾಯನದಂತೆ,
 ಪ್ರಭುದೇವಾ ನಿಮ್ಮ ಆಪ್ಯಾಯನವು.
 ಕೆರೆಯ ತೂಂಬ ಬಿಡಲೊಡನೆ ಹಲವು ಕದಳಿಗಳೆಲ್ಲಾ [ತ]ಣೆದವಯ್ಯಾ.
 ಪರಿಣಾಮವೆಂಬ ಕೆರೆಗೆ ಪ್ರಭುವೆಂಬ ತೂಂಬನುಚ್ಚಲು,
 ಅಸಂಖ್ಯಾತರೆಂಬ ಕದಳಿಗಳೆಲ್ಲಾ [ತ]ಣೆದವಯ್ಯಾ.
 ಕೂಡಲಸಂಗಮದೇವಾ, ನಿಮ್ಮ ಶರಣ ಪ್ರಭುದೇವರು
 ಸರ್ವಜೀವದಯಾಪಾರಿಗಳೆಂಬುದು ಇಂದೆನಗೆ ಅರಿಯ ಬಂದಿತಯ್ಯಾ.

||೧೯೬||

೧೧೫೭

ಕೆಳಗೇಳು ಲೋಕ, ಮೇಲೇಳು ಲೋಕ-
 ಇಂತೀ ಹದಿನಾಲ್ಕು ಲೋಕಕ್ಕೆ ನೀನೊಡೆಯ.
 ನಿನಗೆನ್ನ ಪಾಲಕರು ಭಕ್ತರೊಡೆಯರು.
 ನಮ್ಮವರಿಂದ ನಿನ್ನ ಸೂತಕ ಹೋಯಿತ್ತಲ್ಲದೆ
 ನಿನ್ನಿಂದ ಒಂದು ತೃಣ ಮಡಿಯದು ಕಾಣಾ,
 ಕೂಡಲಸಂಗಮದೇವಾ.

||೧೯೭||

೧೧೫೮

ಕೇಳಿ ಭೋ ! ಕೇಳಿ ಭೋ ! ವಿಪ್ರರೆಲ್ಲರೂ
 ಬ್ರಹ್ಮಾಂಡಪುರಾಣದಲ್ಲಿ ನಿಮ್ಮ ಬ್ರಹ್ಮ ನುಡಿದ ವಾಕ್ಯವು;
 ವಿಪ್ರಾಣಾಂ ವೇದವಿದುಷಾಂ ವೇದಾಂತಜ್ಞಾನವೇದಿನಾಂ |
 ಸಿತೇನ ಭಸ್ಮನಾ ಕಾರ್ಯಂ ತ್ರಿಪುಂಡ್ರಮಿತಿ ಪದ್ಭೂ || ಎಂದುದಾಗಿ
 ನಂಬಿ ಧರಿಸಿ ಭೋ ! ವಿಪ್ರರೆಲ್ಲರೂ ಶ್ರೀಮಹಾಭಸಿತವ.
 ಇದ ನಂಬಿಯೂ ನಂಬದೆ ಅಜ್ಞಾನದಿಂದ ಶ್ರೀಮಹಾಭಸಿತವ ಬಿಟ್ಟು,
 ಮಣ್ಣು ಮಸಿ ಮರದ ರಸಗಳ
 ಮೋಹದಿಂದ ನಿಮ್ಮ ಹಣೆಯಲ್ಲಿ ಬರೆದುಕೊಂಡಿರಾದಡೆ
 ನಮ್ಮ ಕೂಡಲಸಂಗಮದೇವರಲ್ಲಿ,
 ನಿಮ್ಮ ಅಧಿದೈವವೇ ನಿಮ್ಮ ಕಿವಿ ಮೂಗ ಕೊಯಿದು,
 ಇಟ್ಟಿಗೆಯಲೊರಸಿ, ಕನ್ನಡಿಯ ತೋರಿ,
 ನಡೆಸಿ ನರಕದಲ್ಲಿ ಕೆಡುಹದೆ ಬಿಡ ಕಾಣ ಭೋ !
 ಇದನರಿದು ಮರೆಯದೆ ಧರಿಸಿ ಭೋ !
 ಕೆಡಬೇಡ, ಕೆಡಬೇಡ,
 ಮಹತ್ತಪ್ಪ ಶ್ರೀಮಹಾಭಸಿತವ ಧರಿಸಿ ಮುಕ್ತರಾಗಿರೇ.

||೧೯೮||

೧೧೫೯

ಕೈಯಲ್ಲಿ ಮುಟ್ಟಿದ ಪದಾರ್ಥ ಕೈಯೊಳಗೆ ಐಕ್ಯ,
 ಕಂಗಳು ತಾಗಿದ ಪದಾರ್ಥ ಕಂಗಳೊಳ್ಳೆಕ್ಕ,
 ನಾಲಗೆ ತಾಗಿದ ಪದಾರ್ಥ ನಾಲಗೆಯೊಳಗೈಕ್ಕ.
 ನೀಡುವ ಪರಿಚಾರಕರು ಬೇಸತ್ತರಲ್ಲದೆ
 ಆರೋಗಣೆಯ ಮಾಡುವ ದೇವನೆತ್ತಲೆಂದರಿಯನು.
 ಬ್ರಹ್ಮಾಂಡವನೊಡಲೊಳಗಡಗಿಸಿಕೊಂಡು ಬಂದ ದೇವಂಗೆ
 ಆರೋಗಣೆಯ ಮಾಡಿಸಿಹೆನೆಂಬ ಅಹಂಕಾರದಲ್ಲಿ ಇದ್ದೆನಾಗಿ,
 ನಾನು ಕೆಟ್ಟ ಕೇಡನೇನೆಂಬೆನಯ್ಯಾ ?
 ಕೂಡಲಸಂಗಮದೇವರ ತೃಪ್ತಿಯ ತೆರನ ಬಲ್ಲಡೆ ಹೇಳಾ
 ಮಡಿವಾಳ ಮಾಚಯ್ಯ.

||೧೯೯||

೧೧೬೦

ಕೈಹಾರ ನೀಡಿದಡೆ ಮನಹಾರ ಕೊಳ್ಳುತ್ತೈದಾನೆ,
 ಅಹುದಹುದು, ಸ್ವಾಮಿಯ ಹಸಿವು ಲೋಕಕ್ಕೆ ಹೊಸತು.
 ಕೂಡಲಸಂಗಮದೇವ ನೆರೆ ಹಸಿದ, ಮೊರಮೊರದಲ್ಲಿ ನೀಡಿ.

||೨೦೦||

೧೧೬೧

ಕೊಂಡುದಿಲ್ಲ ಕೊಟ್ಟುದಿಲ್ಲ, ಲಗ್ಗವಿಲ್ಲ ವಿಲಗ್ಗವಿಲ್ಲ,
 ನಮಗೆ ನಿಮಗೆ ಸಂಬಂಧವಿಲ್ಲ,
 ನಮಗೆ ನಿಮಗೆ ಭಾವಭೇದವಿಲ್ಲ,
 ಕೂಡಲಸಂಗಮದೇವಾ, ಇರು, ಇರದೆ ಮಾಣು.

||೨೦೧||

೧೧೬೨

ಕೊಡುವಾತ ಸಂಗ, ಕೊಂಬಾತ ಸಂಗ ಕಾಣರೆಲವೊ.
 ನರಮಾನವರು ಕೊಡುವರೆಂಬವರ ಬಾಯಲಿ
 ಬಾಲಹುಳುಗಳು ಸುರಿಯವೆ ?
 ಮೂರು ಲೋಕಕ್ಕೆ ನಮ್ಮ ಕೂಡಲಸಂಗಯ್ಯ ಕೊಡುವ
 ಕಾಣರೆಲವೊ.

||೨೦೨||

೧೧೬೩

ಕೋಟಿ ರುದ್ರರು ಮಡಿದರು,
 ಅನಂತಕೋಟಿ ಬ್ರಹ್ಮವಿಷ್ಣುಗಳು ಮಡಿದರು,
 ನರರು, ಸುರರು, ಗರುಡ ಗಂಧರ್ವರು ಮಡಿದರು.
 ಅವರ ಮಡಿಯೊಳಗೆ ತಾನಾಗದೆ,
 ತಾನೊಂದು ಹೊಸ ಬಿಳಿದ ಮಡಿಮಾಡಿ
 ಎನಗುಡಕೊಟ್ಟು ಎನ್ನ ಬದುಕಿಸಿಕೊಂಡಾತ,
 ಮಡಿವಾಳ ಕಾಣಾ, ಕೂಡಲಸಂಗಮದೇವಾ.

||೨೦೩||

೧೧೬೪

ಕೋಡಗವೇಡಿಸಬೇಡೆಂದಡೆ ಮಾಣದಯ್ಯಾ,
 ತೋಡುವ ಹೆಗ್ಗಣ ಮಾಳಿಗೆ ಎಂದಡೆ ಮಾಣದಯ್ಯಾ,
 ಗಾಡಿಗ ದೂಷಕನವರವರನಾಡುವುದೆ ನೇಮ.
 ಕೂಡಲಸಂಗಮದೇವಾ, ಇದವರ ಕಾಯಕವಯ್ಯಾ.

||೨೦೪||

೧೧೬೫

ಕ್ರಿಯಾಚಾರವಿಲ್ಲದ ಗುರುವಿನ ಕೈಯಿಂದ
 ದೀಕ್ಷೆ, ಉಪದೇಶವ ಕೊಳ್ಳಲಾಗದು.
 ಕ್ರಿಯಾಚಾರವಿಲ್ಲದ ಶಿಲೆಯ ಲಿಂಗವೆಂದು ಪೂಜಿಸಲಾಗದು.

ಕ್ರಿಯಾಚಾರವಿಲ್ಲದ ಭೂತಪ್ರಾಣಿಗಳಲ್ಲಿ
 ಜಂಗಮವೆಂದು ಪಾದೋದಕ ಪ್ರಸಾದವ ಕೊಳಲಾಗದು.
 ಇಂತಪ್ಪ ಆಚಾರವಿಲ್ಲದ, ಅನಾಚಾರವ ಬಳಸುವ ದುರಾಚಾರಿಗಳಲ್ಲಿ
 ಉಪದೇಶವ ಹಡೆದು, ಪಾದೋದಕಪ್ರಸಾದವ ಕೊಂಡವಂಗೆ
 ಅಘನಾಸ್ತಿಯಾಗದು, ಮುಂದೆ ಅಘೋರ ನರಕ ತಪ್ಪದು
 ಕಾಣಾ, ಕೂಡಲಸಂಗಮದೇವಾ.

||೨೦೫||

೧೧೬೬

ಕ್ರಿಯಾಜ್ಞಾನಸಂಬಂಧವೆಂದು ಸುಡಿವರು—
 ಕ್ರಿಯಾಜ್ಞಾನಸಂಬಂಧವೆಂತಿರ್ಪುದೆಂದರಿಯರು.
 ಕ್ರಿಯೆಯಲ್ಲಿ ಅಂಗಲಿಂಗಸಂಬಂಧವನರಿಯರು,
 ಜ್ಞಾನದಲ್ಲಿ ಲಿಂಗಜಂಗಮಸಂಬಂಧವನರಿಯರು.
 ಕ್ರಿಯೆಯಲ್ಲಿ ಅರ್ಪಿತಪ್ರಸಾದಸಂಬಂಧವನರಿದು,
 ಜ್ಞಾನದಲ್ಲಿ ತೃಪ್ತಿಪರಿಣಾಮವನರಿದು.
 ಕ್ರಿಯೆಯೊಳಗಿದ್ದು ಜ್ಞಾನಸಂಪನ್ನನಾಗಿರಬಲ್ಲ ಶರಣಂಗೆ
 ಕ್ರಿಯೆಯೆ ತನು, ಜ್ಞಾನವೆ ಪ್ರಾಣ.
 ತನು ಲಿಂಗವಾಗಿ, ಪ್ರಾಣ ಜಂಗಮವಾಗಿ,
 ತನುವ ಸಯಮಾಡಿ, ಪ್ರಾಣವ ಲಿಂಗಜಂಗಮಕ್ಕರ್ಪಿಸಿ,
 ನಿರಂತರ ಸಾವಧಾನಿಯಾಗಿರಬಲ್ಲ ಪ್ರಸಾದಿಗಳ
 ಎನಗೊಮ್ಮೆ ತೋರಿ ಸಲಹಾ, ಕೂಡಲಸಂಗಮದೇವಾ.

||೨೦೬||

೧೧೬೭

ಗಾಂಧಾರಿ ಮಾಂಧಾರಿಯೆಂಬ ಅಹೋರಾತ್ರಿಯಲ್ಲಿ
 ಲಿಂಗವ ಪೂಜಿಸಬೇಕು.
 ಊರ ಕೋಳಿ ಕೂಗದ ಮುನ್ನ, ಕಾಡ ನವಿಲು ಒದರದ ಮುನ್ನ,
 ಲಿಂಗವ ಪೂಜಿಸಬೇಕು.
 ಗೋವುಗಳ ಕೊಲುವ ಪಾಪಿಯ ದನಿಯ ಕೇಳದ ಮುನ್ನ,
 ತುಂಬಿ ಮುಟ್ಟಿ ಪುಷ್ಟ ನಿರ್ಮೂಲ್ಯವಾಗದ ಮುನ್ನ
 ಲಿಂಗವ ಪೂಜಿಸಬೇಕು.
 ಅದೆಂತೆಂದಡೆ:
 ಯೋ ಲಿಂಗದುರ್ಧರಾತ್ರೌ ತು ಶುಚಿಭೂತ್ವಾ ಪ್ರಪೂಜಯೇತ್ |
 ಅಗ್ನಿಷ್ಟೋಮಸಹಸ್ರಸ್ಯ ಧರ್ಮಸ್ಯ ಲಭತೇ ಫಲಂ ||

ಎಂದುದಾಗಿ,

ಶುದ್ಧಾಂತಃಕರಣನಾಗಿ ಶಿವಪೂಜೆಯ ಮಾಡಬೇಕು,
ಆತಂಗೆ ಅಗ್ನಿಷ್ಟೋಮ ಸಹಸ್ರಫಲವಹುದು.
ತನ್ನೊಡನೆ ಮಲಗಿದ್ ಸತಿಯನೆಬ್ಬಿಸದೆ ಶಿವಲಿಂಗಕ್ಕೆರೆವ
ಸದ್ಭಕ್ತನ ಶ್ರೀಪಾದವ ತೋರಿ ಬದುಕಿಸಯ್ಯಾ,
ಕೂಡಲಸಂಗಮದೇವಾ.

||೨೦೭||

೧೧೬೮

ಗಿರಿಯ ಶಿಖರದ ಮೇಲೆ ಕುಳಿತುಕೊಂಡು, ಜಡೆಯನೇರಿಸಿಕೊಂಡು
ಹುತ್ತೇರಿ ಹಾವು ಸುತ್ತಿದ್ಡೇನಯ್ಯಾ ?
ಕೃತಯುಗ ತ್ರೇತಾಯುಗ ದ್ವಾಪರ ಕಲಿಯುಗದೊಡನೊಡನೆ
ಸವೆದ ಪಾಪಾಣ !
ನಮ್ಮ ಕೂಡಲಸಂಗನ ಶರಣರ ಪ್ರಸಾದಜೀವಿಗಳಲ್ಲ ದವರು
ಏಸು ಕಾಲವಿದ್ಡೇನು, ಅದರಂತು ಕಾಣೆರಣ್ಣಾ.

||೨೦೮||

೧೧೬೯

ಗುರುಕಾರುಣ್ಯವಿಡಿದು ಬಂದ ತನ್ನ ಕರಸ್ಥಲದ ಇಷ್ಟಲಿಂಗದಲ್ಲಿ ದೃಷ್ಟಿ ನಟ್ಟು,
ಭಾವಸಂಪನ್ನನಾಗಿ ನಿಂದು, ನಿಜವನೈದಲರಿಯದೆ
ಪವನಮುಖದಿಂದ ಲಿಂಗವನರಿದೆನೆಂಬುದೆ ದ್ರೋಹ.
ಇಡಾ ಪಿಂಗಳ ಸುಷುಮ್ನಾನಾಳವ ಬಲಿದು
ಲಿಂಗವ ಕಂಡೆಹೆನೆಂಬ ಕ್ರೂರಕರ್ಮಿಗಳನು ಕೂಡಲಸಂಗಯ್ಯ
ಕೆಡಹಿ ಮೂಗಕೊಯ್ವ ಕಾಣೆರೊ.

||೨೦೯||

೧೧೭೦

ಗುರುಕಾರುಣ್ಯವೆ ಸದಾಚಾರ, ಗುರುಕಾರುಣ್ಯವೆ ಸದಾಚಾರ,
ಗುರುಕಾರುಣ್ಯವೆ ಪ್ರಸಾದರುಚಿ.
ಮುಂದೆ ಗುರು, ಹಿಂದೆ ಲಿಂಗ ಕೂಡಲಸಂಗಮದೇವಾ.

||೨೧೦||

೧೧೭೧

ಗುರು ಮುಂತಾಗಿ ಕೊಂಡುದು ಪ್ರಸಾದವಲ್ಲ,
ಲಿಂಗ ಮುಂತಾಗಿ ಕೊಂಡುದು ಪ್ರಸಾದವಲ್ಲ.

ಜಂಗಮ ಮುಂತಾಗಿ ಕೊಂಡುದು ಪ್ರಸಾದವಲ್ಲ,
 ಪ್ರಸಾದ ಮುಂತಾಗಿ ಕೊಂಡುದು ಪ್ರಸಾದವಲ್ಲ,
 ಅಂತಪ್ಪ ಪ್ರಸಾದವೆ ಬೇಕು.
 ಅಂತಪ್ಪ ಪ್ರಸಾದವ ತೋರಿ
 ಬದುಕಿಸಯ್ಯಾ, ಕೂಡಲಸಂಗಮದೇವಾ.

||೨೧೧||

೧೧೨೨

ಗುರುಲಿಂಗಜಂಗಮದ ಹೆಸರಿನಿಂದ ಕಾಯಕವ ಮಾಡಿ,
 ಗುರು ಚರಕೆ ವಂಚಿಸಿ,
 ತಾಯಿ ತಂದೆ, ಬಂಧುಬಳಗ, ಹೆಂಡತಿ, ಒಡಹುಟ್ಟಿದವರು
 ಎಂದು ಸಮಸ್ತಪದಾರ್ಥವ ಚಾಗೆಯ ಮಾಡುವನೊಬ್ಬ
 ಭಕ್ತದ್ರೋಹಿ ನೋಡಾ, ಕೂಡಲಸಂಗಮದೇವಾ.

||೨೧೨||

೧೧೨೩

ಗುರುಲಿಂಗಜಂಗಮದ ಘನಪ್ರಸಾದವ ಪಡಕೊಂಡು,
 ಅಂಗವಿಕಾರಕ್ಕೆ ಭುಂಜಿಸುವ ಅವಿಚಾರಿಗಳ ವಿವರವೆಂತೆಂದಡೆ;
 ಆದಿಸ್ವಾದಿ ಅನಾಹತ ಹೃದಯ ದೀನಸ್ಥಿತಿಯ ತಿಳಿಯದೆ,
 ಆದಿ ಅನಾದಿಯ ಭೇದಿಸಲರಿಯದೆ,
 ಆದಿಪ್ರಸಿದ್ಧವಾದ ಪರಮಗುರುವಿನಲ್ಲಿ
 ಸಮಯದ ಹಂಗಿಗೆ ಗಡಣಿಸಿಕೊಂಡು, ಬಲಭಿಚಾರಿಗಳು
 ನುಗ್ಗಿಯ ಬೀಜ, ಮಾವಿನ ಬೀಜ, ದಂಟುದಡಿ ಮೊದಲಾದ ನಾನಾ ಕಠಿಣಗಳನು
 ಅಂಗವಿಕಾರಕ್ಕೆ ಭುಂಜಿಸುವ ಭಕ್ಷಿಸುವ ಭವಕರ್ಮಿಗಳು.
 ಅಂಗವಿಕಾರಕ್ಕೆ ಭೂತನಂತೆ ಒಟ್ಟಿಕೊಂಡು,
 ಕರಿ ಸೂಕರನಂತೆ ಅಗ್ನಿಯಲ್ಲಿ ಸುಡು ಎಂಬ ಲಿಂಗದ್ರೋಹಿಗೇಕೊ ಪ್ರಸಾದ ?
 ಅಂತಪ್ಪ ಪರಮಪಾತಕರಿಗೆ ಪಾದೋದಕ ಪ್ರಸಾದವ ಕೊಡಲಾಗದು.
 ಇಂತಪ್ಪ ಪ್ರಸಾದದಿಂದೊಗೆದ ಕಠಿಣವನು ಅಗ್ನಿಯಲ್ಲಿ ದಗ್ಧವ ಮಾಡಲಾಗದು.
 ಬೆಂಕಿಯಲ್ಲಿ ಸುಡು ಎಂಬುದಕ್ಕೆ ಕುರಿಯ ಹೋಮವೆ ?
 ಮಾತಂಗಿಯ ಮಕ್ಕಳ ಸಂತಾನವೆ ?
 ಸತ್ತರೆ ಸುಡಿಸಿಕೊಂಬ ಶ್ವಪಚ ಮಾತಂಗಿಯ
 ಮಕ್ಕಳ ಸಂತಾನವನೇನೆಂಬೆನಯ್ಯಾ !
 ಆ ಶಿವನ ಪ್ರಸಾದವ ಸುಡುವರೆ ?

ಸತ್ತ ಹಾರುವನ ಅಗ್ನಿಯಲ್ಲಿ ಸುಡು ಎಂಬ ದ್ರೋಹಿಗೇಕೊ ಪ್ರಸಾದ ?
 ಅರಿಯದುದೆಲ್ಲ ಜ್ಞಾನದೊಳು ಅರಿದು,
 ಅರುಹಿಸಿಕೊಂಡ ಬಳಿಕ ತಿಳಿದಾಚರಿಸುವುದು,
 ಭಕ್ತಿಜ್ಞಾನವೈರಾಗ್ಯವಿಡಿದಾಚರಿಸುವುದೆ ಗುರುಭಕ್ತಿ.
 ಇಂತಪ್ಪ ಗುರುಮಾರ್ಗಾಚಾರವಸಾಧ್ಯವೆಂಬವರಿಗೆ
 ಗುರುವಿಲ್ಲ, ಲಿಂಗವಿಲ್ಲ, ಜಂಗಮವಿಲ್ಲ, ಪಾದೋದಕವಿಲ್ಲ, ಪ್ರಸಾದವಿಲ್ಲ.
 ಆ ಪ್ರಸಾದವಿಲ್ಲದವಂಗೆ ಪಂಚಾಚಾರವಿಲ್ಲ,
 ಆ ಪಂಚಾಚಾರವಿಲ್ಲದವಂಗೆ ಪ್ರಸಾದವಿಲ್ಲ.
 ಇಂತಪ್ಪ ಪ್ರಸಾದವಿಲ್ಲದವಂಗೆ ಯುಕ್ತಿಯೆಂಬುದು ಎಂದೆಂದಿಗೂ ಇಲ್ಲ.
 ಅವಂಗೆ ಇಹವಿಲ್ಲ, ಪರಕ್ಕೆ ಸಲ್ಲನೆಂಬ ಗುರುವಚನವುಂಟು,
 ಪ್ರಭುವೆ ನಿಮ್ಮಾಣೆ, ಕೂಡಲಸಂಗಮದೇವಾ.

॥೨೧೩॥

೧೧೨೪

ಗುರುಲಿಂಗಜಂಗಮವ ನಂಬಿ ಕರೆದಡೆ, ಓ ಎಂಬ ಶಿವನು.
 ನಂಬದೆ ಕರೆದಡೆ ಓ ಎಂಬನೇ ಶಿವನು ?
 ನಂಬಲರಿಯರು, ನಚ್ಚಲರಿಯರು ಡಂಭಿನ ಭಕ್ತರು.
 ನಂಬದೆ ನಚ್ಚದೆ ಬರಿದೆ ಕರೆದಡೆ ಶಂಭು ಮೌನದಲ್ಲಿಪ್ಪ
 ನಮ್ಮ ಕೂಡಲಸಂಗಮದೇವರು.

॥೨೧೪॥

೧೧೨೫

ಗುರುವಚನವ ತನ್ನೊಳಗಿಂಬಿಟ್ಟುಕೊಂಡ ಪ್ರಸಾದಿಯ ಪ್ರಸಾದಿಯೆಂಬೆ.
 ಲಿಂಗವಚನವ ತನ್ನೊಳಗಿಂಬಿಟ್ಟುಕೊಂಡ ಪ್ರಸಾದಿಯ ಪ್ರಸಾದಿಯೆಂಬೆ.
 ಜಂಗಮವಚನವ ತನ್ನೊಳಗಿಂಬಿಟ್ಟುಕೊಂಡ ಪ್ರಸಾದಿಯ ಪ್ರಸಾದಿಯೆಂಬೆ.
 ಪ್ರಸಾದವಚನವ ತನ್ನೊಳಗಿಂಬಿಟ್ಟುಕೊಂಡ ಪ್ರಸಾದಿಯ ಪ್ರಸಾದಿಯೆಂಬೆ.
 ಇಂತೀ ಚತುರ್ವಿಧ ಸಂಪನ್ನ ಕೂಡಲಸಂಗಯ್ಯನಲ್ಲಿ ಚೆನ್ನಬಸವಣ್ಣನು. ॥೨೧೫॥

೧೧೨೬

ಗುರುವಿಂಗೆ ತನುವ ಕೊಟ್ಟು, ಲಿಂಗಕ್ಕೆ ಮನವ ಕೊಟ್ಟು,
 ಜಂಗಮಕ್ಕೆ ಧನವ ಕೊಟ್ಟು,
 ಇಂತೀ ತ್ರಿವಿಧಕ್ಕೆ ತ್ರಿವಿಧವ ಕೊಟ್ಟು ನಾನು ಶುದ್ಧನಾದೆನು
 ಕಾಣಾ, ಕೂಡಲಸಂಗಮದೇವಾ.

॥೨೧೬॥

೧೧೨೨

ಗುರುವಿಗೆ ನೀನೆ ಕರ್ತ, ಲಿಂಗಕ್ಕೆ ನೀನೆ ಕರ್ತ, ಜಂಗಮಕ್ಕೆ ನೀನೆ ಕರ್ತ,
ಪ್ರಸಾದಕ್ಕೆ ನೀನೆ ಕರ್ತ, ಉಪದೇಶಕ್ಕೆ ನೀನೆ ಕರ್ತ.
ಕೂಡಲಸಂಗಮದೇವರು ಸಾಕ್ಷಿಯಾಗಿ,
ಎನಗೆಯೂ ನೀನೆ ಕರ್ತನಾದ ಕಾರಣ, ನಾನು ಬೇಕೆನಲಮ್ಮೆ ಬೇಡೆನಲಮ್ಮೆ
ಕಾಣಾ, ಚೆನ್ನಬಸವಣ್ಣಾ. ||೨೧೨||

೧೧೨೮

ಗುರುವಿನಲ್ಲಿ ಸ್ವಾಯತ,
ಲಿಂಗದಲ್ಲಿ ಸನ್ನಿಹಿತ,
ಜಂಗಮದಲ್ಲಿ ಸದರ್ಥನು,
ಪ್ರಸಾದದಲ್ಲಿ ಪರಿಣಾಮಿ.
ಇಂತೀ ಚತುರ್ವಿಧದಲ್ಲಿ ಸನ್ಮತನು,
ಕೂಡಲಸಂಗಯ್ಯನಲ್ಲಿ ಚೆನ್ನಬಸವಣ್ಣನು. ||೨೧೮||

೧೧೨೯

ಗುರುವುಪದೇಶವುಳ್ಳವರ ಗುರುವೆಂದೆ ಕಾಬೆನು,
ಲಿಂಗಾಂಗಸಂಗಿಗಳ ನಿಜಲಿಂಗವೆಂದೆ ಕಾಬೆನು,
ಜಂಗಮಾರ್ಚಕರ ಸರ್ವಾಂಗಲಿಂಗಿಗಳೆಂದೆ ಕಾಬೆನು.
ಕೂಡಲಸಂಗಮದೇವರಲ್ಲಿ ಸಹಜಭಕ್ತರ ಕಂಡಡೆ,
ಅವರ ನೀನೆಂದೇ ನಚ್ಚಿ ವೆಚ್ಚಿ
ಅಚ್ಚೊತ್ತಿದಂತಿಪ್ಪೆನಯ್ಯಾ ಚೆನ್ನಬಸವಣ್ಣಾ. ||೨೧೯||

೧೧೮೦

ಗುರು ಸ್ವಾಯತವಾದ ಬಳಿಕ ಗುರುವ ಮರೆಯಬೇಕಯ್ಯಾ,
ಲಿಂಗ ಸ್ವಾಯತವಾದ ಬಳಿಕ ಲಿಂಗವ ಮರೆಯಬೇಕಯ್ಯಾ,
ಜಂಗಮಸ್ವಾಯತವಾದ ಬಳಿಕ ಜಂಗಮವ ಮರೆಯಬೇಕಯ್ಯಾ,
ಪ್ರಸಾದ ಸ್ವಾಯತವಾದ ಬಳಿಕ ಪ್ರಸಾದವ ಮರೆಯಬೇಕಯ್ಯಾ.
ಇಂತೀ ಗುರುಲಿಂಗಜಂಗಮಪ್ರಸಾದದಲ್ಲಿ ಪರಿಣಾಮಿಯಾಗಿ,
ಸಮಯಭಕ್ತಿಯಲ್ಲಿ ಸಂತೋಷಿಯಾಗಿ ಬದುಕಿದೆನು ಕಾಣಾ,
ಕೂಡಲಸಂಗಮದೇವಾ. ||೨೨೦||

೧೧೮೧

ಗುರಿಯನೆಚ್ಚವನೇ ಬಿಲ್ಲಾಳು,
ಇರಿದು ರಣದಲ್ಲಿ ತಿ[ರುಗದವ]ನೇ ಮಾಸಾಳು,
ದಾರಿದ್ರ್ಯ[ವ]ನೇ ಪರಿದವನೇ ದಯಾಳು,
ಗುರುಪಾದಭಕ್ತಿಯುಳ್ಳವನದೇ ಬಾಳು,
ಕೂಡಲಸಂಗಮದೇವನ ಶರಣರಾಳು.

||೨೨೧||

೧೧೮೨

ಘನಗಂಭೀರವಾರುಧಿಯೊಳಗೆ ತೋರುವ ವೀಚಿಗಳು
ಆ ವಾರುಧಿಯ ಬಿಟ್ಟು ತೋರಬಲ್ಲವೆ ?
ತೋರಿದಡೆ ಆ ವಾರುಧಿ ತನ್ನ ತಾ ಜರೆದುಕೊಂಬುದೆ ?
ನಿಮ್ಮೊಳಡಗಿದ ಪ್ರಮಥರೆಲ್ಲರ ಗುಣಾದಿಗುಣಗಳೆಲ್ಲವನು ನಿಮ್ಮಡಿಗಳೆತ್ತಲುಂಟೆ ?
ಜಗದೊಳಗೆ ಕೂಡಿ ಪರಿಪೂರ್ಣನಾದ ಬಳಿಕ,
ಇದಿರ ನೋಡಿ ಜರೆದು ನುಡಿವ ತಾವಾವುದು ಹೇಳಯ್ಯಾ ?
ಕೂಡಲಸಂಗಮದೇವಯ್ಯಾ,
ನಿಮ್ಮ ನೀವು ಪರಿಣಾಮಿಸಿಕೊಂಬುದಲ್ಲದೆ ಭಿನ್ನವ ಮಾಡಲುಂಟೆ ? ||೨೨೨||

೧೧೮೩

ಘನವನರಿದು ಘನವ ವೇಧಿಸಿ
ಘನಗುರುವ ತನ್ನೊಳಗೆ ಬೈಚಿಟ್ಟು ಪರಿಣಾಮಿಯ ನೋಡಾ !
ಗುರುಲಿಂಗಜಂಗಮದಲ್ಲಿ ತನುಮನಧನವ ವೇಧಿಸುವ ಪರಿಯ ನೋಡಾ !
ಕಾಯಪ್ರಸಾದದಲ್ಲಿ ಸ್ವಾಯತವ ಮಾಡಿಕೊಂಡಿಪ್ಪ ಪರಿಯ ನೋಡಾ !
ಷಡುಸ್ಥಲದಲ್ಲಿ ಸ್ವಾಯತವಾದ,
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು. ||೨೨೩||

೧೧೮೪

ಚಂದ್ರನು ಅಮೃತಕರನಾದಡೇನಯ್ಯಾ,
ಒಳಗಣ ಕಳಂಕ ಬಿಡದನ್ನಕ್ಕರ ?
ಸೂರ್ಯ ಮಹಾಪ್ರಕಾಶನಾದಡೇನಯ್ಯಾ,
ಅಸ್ತಮಾನಕ್ಕೆ ಅಸ್ತಂಗತನೆಂಬ ಹೀನ ಬಿಡದನ್ನಕ್ಕರ ?
ಆನು ನಿಮ್ಮ ಕೃಪೆಯ ಹಡೆದು ಫಲವೇನಯ್ಯಾ.

ನಿಮ್ಮ ಶರಣರು ಎನ್ನ ಮೇಲೆ ಮುನಿದು ಹೋದ ಬಳಿಕ ?
ಕೂಡಲಸಂಗಮದೇವಯ್ಯಾ, ನಿಮ್ಮ ಶರಣರ ಮನದಲ್ಲಿ
ಎನ್ನ ಮೇಲೆ ಕರುಣ ಹುಟ್ಟಿಬಿಟ್ಟಂತೆ ಮಾಡಯ್ಯಾ.

||೨೨೪||

೧೧೮೫

ಚಂದ್ರಶಿಲೆಯಲ್ಲಿ ಪಾವಕ ಹುಟ್ಟಿ,
ಇಡಾಪಿಂಗಳ ಮಧ್ಯದಲ್ಲಿ ಅನಿಲ ತುಂಬಿ,
ಅರಿದರಿದು ! ನಿಮ್ಮ ನೆನೆವ ಪರಿಕರ ಹೊಸತು.
ಅರಿವಡೆ ತಲೆಯಿಲ್ಲ, ಹಿಡಿವಡೆ ಒಡಲಿಲ್ಲ,
ಕೂಡಲಸಂಗಮದೇವಾ,
ನಿಮ್ಮ ಶರಣನ ಪರಿ ಇಂತುಟು, ಅರಿದರಿದು.

||೨೨೫||

೧೧೮೬

ಚೆನ್ನಯ ಚಿತ್ತಕಾಶ ಚಿದಾನಂದ ಲಿಂಗವೆ,
ಎನ್ನ ಹೃದಯಕಮಲದಲ್ಲಿ ಬೆಳಗಿ ತೋರುವ ಪರಂಜ್ಯೋತಿ,
ಎನ್ನ ಕರಸ್ಥಲಕ್ಕನುವಾದ ಧರ್ಮಿ,
ಎನ್ನ ಕಂಗಳ ಕೊನೆಯಲ್ಲಿ ಮೂರ್ತಿಗೊಂಡಿಪ್ಪೆಯಯ್ಯಾ,
ಕೂಡಲಸಂಗಮದೇವಯ್ಯಾ.

||೨೨೬||

೧೧೮೭

ಚೆನ್ನಬಸವರಾಜದೇವರೆನ್ನ ಶಿಷ್ಯನಾದನೆಂದಡೆ ಎನಗಾದ ಘನವೇನಯ್ಯಾ !
ಆದಿಯ ತೋರಿದ ಚೆನ್ನಬಸವನು,
ಅನಾದಿಯ ತೋರಿದ ಚೆನ್ನಬಸವನು,
ಆದಿಯನಾದಿಯಿಂದತ್ತತ್ತಲಾದವರನೆ ತೋರಿದ ಚೆನ್ನಬಸವನು.
ಕೂಡಲಸಂಗಮದೇವಾ, ಚೆನ್ನಬಸವರಾಜದೇವರೆನ್ನ
ಮಾತಾಪಿತರಯ್ಯಾ.

||೨೨೭||

೧೧೮೮

ಜಂಗಮಕ್ಕೆ ಮಾಡಿ ಗತಿಯ ಪಡೆದೆಹನೆಂಬ
ಬೆವಹಾರದ ಭಕ್ತರು ನೀವು ಕೇಳಿರಯ್ಯಾ.
ಜಂಗಮಕ್ಕೆ ಮಾಡಿ, ಗತಿಯ ಪಡೆದೆಹನೆಂಬ,
ಭಕ್ತಿವ್ಯರ್ಥರು ನೀವು ಕೇಳಿರಯ್ಯಾ.
ಅಗ್ನಿಮುಖದಲ್ಲಿ ಪಾಕವಾದ ಸಸಿ ತೆನೆಯಪ್ಪುದೆ ?

ಶಶಿಧರಂಗೆ ಮಾಡಿದಡೆ ಫಲವಪ್ಪುದು,
 ಆ ಫಲದಾಯಕನೆ ಮರಳಿ ಭವಕ್ಕೆ ಬಹನು.
 ಜಂಗಮಕ್ಕೆ ಮಾಡಿದಡೆ ಫಲವಿಲ್ಲ, ಮರಳಿ ಭವವಿಲ್ಲ.
 ಕಿಚ್ಚಿನ ಕಣಜದಲ್ಲಿ ಬೀಜವ ತುಂಬಿ
 ಬಿತ್ತುವ ದಿನಕ್ಕರೆಸಿದಡುಂಟೆ, ಕೂಡಲಸಂಗಮದೇವಾ ?

॥೨೨೮॥

೧೧೮೯

ಜಂಗಮವೆ ಜ್ಞಾನರೂಪು, ಭಕ್ತನೆ ಆಚಾರರೂಪವೆಂಬುದು
 ತಪ್ಪದು ನೋಡಯ್ಯಾ.
 ನಾನು ನಿಮ್ಮಲ್ಲಿ ಆಚಾರಿಯಾದಡೇನಯ್ಯಾ, ಜ್ಞಾನವಿಲ್ಲದನ್ನಕ್ಕರ ?
 ತಲೆಯಿಲ್ಲದ ಮುಂಡದಂತೆ.
 ಜ್ಞಾನ ಉದಯವಾಗದ ಮುನ್ನವೆ ತಲೆದೋರುವ ಆಚಾರವುಂಟೆ ಜಗದೊಳಗೆ ?
 ಜ್ಞಾನದಿಂದ ಆಚಾರ, ಜ್ಞಾನದಿಂದ ಅನುಭಾವ, ಜ್ಞಾನದಿಂದ ಪ್ರಸಾದವಲ್ಲದೆ,
 ಜ್ಞಾನವನುಳಿದು ತೋರುವ ಘನವ ಕಾಣೆನು.
 ಎನ್ನ ಆಚಾರಕ್ಕೆ ನೀನು ಜ್ಞಾನರೂಪಾದ ಕಾರಣ
 ಸಂಗನಬಸವಣ್ಣನೆಂಬ ಹೆಸರುವಡೆದೆನು.
 ಅನಾದಿ ಪರಶಿವನು ನೀನೆ ಆಗಿ,
 ಘನಚೈತನ್ಯಾತ್ಮಕನೆಂಬ ಮಹಾಜ್ಞಾನವು ನೀನೆ ಆದೆಯಲ್ಲದೆ,
 ನಾನೆತ್ತ, ಶಿವತತ್ತ್ವವೆತ್ತಯ್ಯಾ ?
 ಕೂಡಲಸಂಗಮದೇವರು ಸಾಕ್ಷಿಯಾಗಿ,
 ನಾನು ಪ್ರಭುದೇವರ ತೊತ್ತಿನ ಮಗನೆಂಬುದ
 ಮೂರು ಲೋಕವೆಲ್ಲವೂ ಬಲ್ಲುದು ಕಾಣಾ, ಪ್ರಭುವೆ.

॥೨೨೯॥

೧೧೯೦

ಜಂಗಮವೆ ತನ್ನ ಪ್ರಾಣಲಿಂಗವೆಂದರಿದ ಸದ್ಭಕ್ತಂಗೆ
 ಜಂಗಮದ ಪ್ರಸಾದವಿಲ್ಲದೆ ಲಿಂಗಪ್ರಸಾದವ ಕೊಳಲಾಗದು,
 ಜಂಗಮದ ಪ್ರಸಾದವು ಲಿಂಗಕ್ಕೆ ಸಲ್ಲದೆಂದು ಶಂಕಿಸಲಾಗದು.
 ಅದೆಂತೆಂದಡೆ, ವೀರಾಗಮದಲ್ಲಿ;
 ಜಂಗಮಾದಿಗುರೂಣಾಂ ಚ ಅನಾದಿ ಸ್ವಯಲಿಂಗವತ್ |
 ಆದಿಪ್ರಸಾದವಿರೋಧೇ ಇಷ್ಟೋಚ್ಚಿಷ್ಟಂ ತು ಕಿಲ್ಬಿಷಂ | ಎಂದುದಾಗಿ
 ಪ್ರಾಣ ಭಾವದಲ್ಲಿ ಸಂಬಂಧವಾಗಿ ಇಷ್ಟಕ್ಕೂ ಸಂದಿತ್ತು.

ಈ ಭೇದವನರಿದು ಜಂಗಮದ ಪ್ರಸಾದವಿಲ್ಲದೆ
ಲಿಂಗದ ಪ್ರಸಾದವ ಕೊಳಲಾಗದು ವೀರಮಾಹೇಶ್ವರರು,
ಕೂಡಲಸಂಗಮದೇವಾ.

||೨೩೦||

೧೧೯೧

ಜಂಗಮವೆ ಲಿಂಗವೆಂಬ ಭಾವ ಫಲಿಸಿದಡೆ ಇಂದಿನ ಪುಣ್ಯಕ್ಕೆ ಸರಿಯುಂಟೆ ?
ಲಿಂಗದ ಒಡಲ ಮನೆಮಾಡಿಪ್ಪ ಜಂಗಮವೆನ್ನ ಕಣ್ಣಮುಂದೆ ಸುಳಿದಡೆ
ಇಂದೆನ್ನ ಭಾಗ್ಯಕ್ಕೆ ಕಡೆಯಿಲ್ಲ.
ಆ ಜಂಗಮವೆ ದಿಟಕ್ಕೆನ್ನ ಮನೆಗೆ ಬಂದಡೆ
ಸಲುಗೆಯ ವರವ ಹಡೆವೆನು ಕಾಣಾ,
ಕೂಡಲಸಂಗಮದೇವರಲ್ಲಿ
ಚೆನ್ನಬಸವಣ್ಣಾ, ನೀನಹುದೆನಲಿಕೆ.

||೨೩೧||

೧೧೯೨

ಜಂಗಮಸೇವೆಯೆ ಗುರುಪೂಜೆಯೆಂದರಿದ,
ಜಂಗಮಸೇವೆಯೆ ಲಿಂಗಪೂಜೆಯೆಂದರಿದ,
ಜಂಗಮಸೇವೆಯೆ ತನ್ನಿರವೆಂದರಿದ,
ಜಂಗಮಸೇವೆಯೆ ತನ್ನ ನಿಜವೆಂದರಿದ,
ಜಂಗಮಸೇವೆಯೆ ಸ್ವಯವೆಂದರಿದ,
ಜಂಗಮಸೇವೆಯೆ ನಿತ್ಯಪದವೆಂದರಿದ.
ಇದು ಕಾರಣ, ನಮ್ಮ ಕೂಡಲಸಂಗಮದೇವರಲ್ಲಿ
ಜಂಗಮಪ್ರಾಣಿಯಾದ ಚಂದಯ್ಯನ ಹಳೆ ಮಗನಾಗಿ,
ಆತನ ಶ್ರೀಚರಣಕ್ಕೆ ಶರಣೆಂದು ಶುದ್ಧನು,
ಆ ಮಹಾಮಹಿಮನ ಘನವ ನಾನೆತ್ತ ಬಲ್ಲೆನಯ್ಯಾ ಪ್ರಭುವೆ ?

||೨೩೨||

೧೧೯೩

ಜಗತ್ತೆಂಬ ಯಂತ್ರದ ಹಾಹೆ ಹೇಗೆಂದರಿಯಲು
ಅಜ್ಞಾನವೆಂಬ ತುಷದ ಚೋಹವ ತೊಡಿಸಿ,
ಅಹಂ ಮಮತೆಯೆಂಬ ಸೊಕ್ಕನಿಕ್ಕಿ, ಬಾರದ ಭವದ ಬಟ್ಟೆಯಲ್ಲಿ ಬರಿಸಿ,
ಕಾಣದ ಕರ್ಮ ದುಃಖವ ಕಾಣಿಸಿ, ಉಣ್ಣದ ಅಪೇಯವನುಣಿಸಿ,
ಮಾರಾರಿ ವಿನೋದಿಸಿದೆಯಯ್ಯಾ, ಕೂಡಲಸಂಗಮದೇವಾ.

||೨೩೩||

೧೧೯೪

ಜಗತ್ರಯದ ಹೊ[ಲೆ]ಯನೆಲ್ಲವನು ಉದಕ ಒಳಕೊಂಬುವುದು.
 ಉದಕದ ಪೂರ್ವಾಶ್ರಯವ ಕಳೆವಡಾರಳವಲ್ಲ. ಅದೆಂತೆಂದಡೆ;
 ಯದಾ ಪೃಥ್ವೀಶ್ಮಶಾನಂ ಚ ತದಾ ಜಲಂ ನಿರ್ಮಲಿನಕಂ |
 ಮಹಾಲಿಂಗಂ ತು ಪೂಜಾನಾಂ ವಿಶೇಷಂ ಪಾಕಂ ಭವೇತ್
 ಎಂದುದಾಗಿ. ಅದಕ್ಕೆ ಮತ್ತೆಯು;
 ಪ್ರಥಮಂ ಮಾಂಸತೋಯಾನಾಂ ದ್ವಿತೀಯಂ ಮಾಂಸಗೋರಸಃ
 ತೃತೀಯಂ ಮಾಂಸನಾರೀಣಾಂ ಕಸ್ಯ ಶೀಲಂ ವಿಧೀಯತೇ ಎಂದುದಾಗಿ,
 ಯಥಾ ಉದಕದಿಂದಲಿ ಅಗ್ನಿಯಿಂದಲಿ
 ಪಾಕವಾದ ದ್ರವ್ಯಪದಾರ್ಥಗಳೆಲ್ಲವು
 ಜೀವಮಯವೆಂದು ಹೇಳುತ್ತಿದ್ದವಾಗಿ,
 ಆ ದೋಷದಿಂದಲಾದ ಭೋಜನವನು
 ಲಿಂಗಕ್ಕೆ ಸಮರ್ಪಿಸಲಾಗದು. ಅದೆಂತೆಂದಡೆ;
 ಭೂಮಿದ್ರವ್ಯಂ ಯಥಾ ಮಾಂಸಂ ಪ್ರಾಣಿದ್ರವ್ಯಂ ಯಥಾ ಮಧು
 ಸರ್ವಭೂತಮಯಂ ಜೀವಂ ಜೀವಂ ಜೀವೇನ ಭಕ್ಷಿತಂ || ಎಂದುದಾಗಿ
 ಇಂಥ ಉದಕದ ಪೂರ್ವಾಶ್ರಯವು, ಬೋನದ ಪೂರ್ವಾಶ್ರಯವು,
 ಹೇಗೆ ಹೋಹುದಯ್ಯಾ ಎಂದಡೆ:
 ಉದಕದ ಪೂರ್ವಾಶ್ರಯವು ಜಂಗಮದ ಪಾದತೀರ್ಥ ಮುಖದಿಂದ ಹೋಯಿತ್ತು,
 ಬೋನದ ಪೂರ್ವಾಶ್ರಯವು ಜಂಗಮದ ಪ್ರಸಾದದ ಮುಖದಿಂದ ಹೋಯಿತ್ತು.
 ಇದು ಕಾರಣ, ಈ ವರ್ಮ ಸಕೀಲವು
 ಪ್ರಭುದೇವರ ವಳಿ ಬಸವಣ್ಣನ ವಂಶಕ್ಕಲ್ಲದೆ
 ಮತ್ತಾರಿಗೂ ಅಳವಡದು ಕಾಣಾ ಕೂಡಲಸಂಗಮದೇವಾ. ||೨೨೪||

೧೧೯೫

ಜನನವಿಲ್ಲದ ಜನಿತನು ನೀನು ನೋಡಯ್ಯಾ,
 ಜನಿಯಿಸಿ ಸಂಸಾರವನರಿಯದ ನಿರ್ವಿಕಾರಿ ನೀನು ನೋಡಯ್ಯಾ,
 ಭವಬಂಧನಗಳಿಲ್ಲದ ನಿತ್ಯನಿಜತತ್ವವು ನೀನು ನೋಡಯ್ಯಾ,
 ನಿನ್ನ ಚರಣಸೇವೆಯ ಮಾಡಿ, ಎನ್ನ ಭವ ಹರಿಯಲೆಂದಿಪ್ಪೆನಲ್ಲದೆ,
 ನಿಮ್ಮ ಘನವೆಂತೆಂದು ಅರಿಯೆ ನೋಡಯ್ಯಾ.
 ಕೂಡಲಸಂಗಮದೇವಾ,
 ನೀನು ಕೊಂಡಾಡಲಾನು ಪ್ರಾಪ್ತನೆ ಹೇಳಾ ಪ್ರಭುವೆ. ||೨೨೫||

೧೧೯೬

ಜನನಸೂತಕ, ಕುಲಸೂತಕ, ರಜಃಸೂತಕ, ಎಂಜಲಸೂತಕ, ಪ್ರೇತಸೂತಕ
 ಎಂಬಿವಾದಿಯಾದ ಸರ್ವಸೂತಕಂಗಳು
 ಅಂಗಲಿಂಗ ಸಂಬಂಧಿಗಳಾದ ಲಿಂಗಭಕ್ತರಿಗಿಲ್ಲ ನೋಡಾ, ಅದೆಂತೆಂದೋಡೆ;
 ಆದಿಬಿಂದುಭವೇದ್ವೀಜಂ ಬೀಜಮಧ್ಯಸ್ಥಿತಂ ಕುಲಂ |
 ಬೀಜಂ ನಾಸ್ತಿ ಕುಲಂ ನಾಸ್ತಿ ತಸ್ಮೈ ಶಿವಕುಲಂ ಭವೇತ್ || ಎಂದುದಾಗಿ,
 ಪೂರ್ವಾಚಾರವನಳಿದು ಪುನರ್ಜಾತನಾಗಿ,
 ಅಂಗದ ಮೇಲೆ ಲಿಂಗಸಾಹಿತ್ಯನಾದ ಭಕ್ತಂಗೆ
 ಜನನಸೂತಕವೆಂಬುದೆ ಪಾತಕ ನೋಡಾ.
 ಶಿವಭಕ್ತರಾದ ಬಳಿಕ ಭವಿನೇಮಸ್ತುರ ಕಳೆದು
 ಶಿವಕುಲವೆ ಕುಲವಾದ ಭಕ್ತರಿಗೆ ಕುಲಸೂತಕವೆಂಬುದೆ ಪಾತಕ ನೋಡಾ.
 ಗುರುಪಾದತೀರ್ಥ, ಲಿಂಗಪಾದತೀರ್ಥ, ಜಂಗಮಪಾದತೀರ್ಥ ಆದಿಯಾದ
 ಲಿಂಗೋದಕ, ಪಾದೋದಕ, ಪ್ರಸಾದೋದಕ ಎಂಬ ತ್ರಿವಿಧೋದಕದಲ್ಲಿ
 ಸರ್ವವಾಕಪ್ರಯತ್ನ, ನಾನಾ ಕ್ರಿಯಾವಿಧಾನ, ಸ್ನಾನಪಾನಂಗಳಿಂದ
 ಬಾಹ್ಯಾಭ್ಯಂತರಂ ಶುಚಿಯಾದ, ಶುದ್ಧನಿರ್ಮಲದೇಹಿಯಾದ ಭಕ್ತಂಗೆ
 ರಜಃಸೂತಕವೆಂಬುದೆ ಪಾತಕ ನೋಡಾ.
 ಶುದ್ಧ ಸಿದ್ಧ ಪ್ರಸಿದ್ಧ ಪ್ರಸಾದಯುಕ್ತವಾದ ಸದಾಸನ್ನಹಿತ ಭಕ್ತಂಗೆ
 ಎಂಜಲಸೂತಕವೆಂಬುದೆ ಪಾತಕ ನೋಡಾ.
 ಗುರುವಿನಿಂ ಜನನ, ಚರಲಿಂಗದಿಂ ಸ್ಥಿತಿ,
 ಪರಮಪಾವನ ಘನಮಹಾಲಿಂಗದೊಳ್ಳೆಕ್ಕೆ, ಅದೆಂತೆಂದೋಡೆ:
 ಸದ್ಗುರೋಃ ಪಾಣಿಜಾತಸ್ಯ ಸ್ಥಿತೇ ಸದ್ಭಕ್ತಸಂಗಿನಾಂ |
 ಲೀಯತೇ ಚ ಮಹಾಲಿಂಗೀ ವೀರಶೈವೋತ್ತಮೋತ್ತಮಂ || ಎಂದುದಾಗಿ,
 ನಿಜಲಿಂಗೈಕ್ಯವಾದ ಸದ್ಭಕ್ತಂಗೆ
 ಪ್ರೇತಸೂತಕವೆಂಬುದೆ ಪಾತಕ ನೋಡಾ.
 ಇಂತೀ ಪಂಚಸೂತಕವನುಳ್ಳ ಪಾತಕಂಗಳ
 ಪಂಚಾಚಾರಯುಕ್ತನಾದ ಸದ್ಭಕ್ತಂಗೆ ಕಲ್ಪಿಸುವ
 ಪಂಚಮಹಾಪಾತಕರ ಅಘೋರ ನರಕದಲ್ಲಿಕ್ಕುವ ಕೂಡಲಸಂಗಯ್ಯೆ. ||೨೩೬||

೧೧೯೭

ಜಿಹ್ವೆ ಗುರು, ತಂಗಳು ಲಿಂಗ, ನಾಸಿಕವಾಚಾರ,
 ಹಸ್ತ ಜಂಗಮ, ಶ್ರೋತ್ರ, ಪ್ರಸಾದ,
 ಈ ಪಂಚಾಚಾರಸಂಜ್ಞೆಯನು.

ಶುದ್ಧ ಸಿದ್ಧ ಪ್ರಸಿದ್ಧ ಪ್ರಸಾದಯೋಗಸಂಜ್ಞೆಯನೆನಗೆ
ನೀ ಕರುಣಿಸಲಾಯಿತ್ತು, ಕೂಡಲಸಂಗಮದೇವಾ.

||೨೩೭||

೧೧೯೮

ತನು ದೊರೆಕೊಂಡಡೆ ಮನ ದೊರೆಕೊಳ್ಳದು,
ಮನ ದೊರೆಕೊಂಡಡೆ ತನು ದೊರೆಕೊಳ್ಳದು,
ತನುಮನ ದೊರೆಕೊಂಡಡೆ ಧನ ದೊರೆಕೊಳ್ಳದು,
ತನುಮನಧನ ದೊರೆಕೊಂಡಡೆ ಸತಿಸುತರೆಡೆಯಾಟ ದೊರೆಕೊಳ್ಳದು,
ಸತಿಸುತರೆಡೆಯಾಟ ದೊರೆಕೊಂಡಡೆ
ಜಂಗಮಕ್ಕೆ ಮಾಡುವ ವರ್ಮ ದೊರೆಕೊಳ್ಳದಯ್ಯಾ,
ಕೂಡಲಸಂಗಮದೇವಾ.

||೨೩೮||

೧೧೯೯

ತನುಮುಟ್ಟಿದ ಭಕ್ತಿಗೆ ತನುವೆ ಅರ್ಪಿತ.
ಮನಮುಟ್ಟಿದ ಭಕ್ತಿಗೆ ಮನವೆ ಅರ್ಪಿತವಯ್ಯಾ,
ಎನ್ನ ತನುಮನವೆರಡು ನಿಮ್ಮ ಚರಣಕ್ಕೆ ವೇದ್ಯ ನೋಡಯ್ಯಾ.
ಅದೆಂತೆಂದಡೆ:
ದೀರ್ಘದಂಡನಮಸ್ಕಾರಂ ನಿರ್ಲಜ್ಜೋ ಗುರುಸನ್ನಿಧೌ |
ಶರೀರಮರ್ಥಪ್ರಾಣಂ ಚ ಸದ್ಗುರುಭ್ಯೋ ನಿವೇದಯೇತ್ ||
ಎಂದುದಾಗಿ, ತ್ರಾಹಿ ತ್ರಾಹಿ ಶರಣಾರ್ಥಿ ಶರಣಾರ್ಥಿ
ನೀವೆ ಬಲ್ಲಿರಿ. ಕೂಡಲಸಂಗಮದೇವಪ್ರಭುವೆ.

||೨೩೯||

೧೨೦೦

ತನುವ ಕೊಟ್ಟೆನೆಂದು ನುಡಿದು, ಗುರುವಚನಕ್ಕೆ ದೂರವಾದೆ.
ಮನವ ಕೊಟ್ಟೆನೆಂದು ನುಡಿದು, ಲಿಂಗಮುಖಕ್ಕೆ ದೂರವಾದೆ.
ಧನವ ಕೊಟ್ಟೆನೆಂದು ನುಡಿದು, ಜಂಗಮಮುಖಕ್ಕೆ ದೂರವಾದೆ.
ಕೂಡಲಸಂಗಮದೇವಯ್ಯಾ,
ನಿಮಗೆ ಮಾಡಿದನೆಂದು ನುಡಿದು ಕೆಟ್ಟು ಕೇಡಿಂಗೆ ಕಡೆಯಿಲ್ಲ.

||೨೪೦||

೧೨೦೧

ತನುವ ಬೇಡಿದವೆವೆ, ಮನವ ಬೇಡಿದಡೀವೆ.
ಧನವ ಬೇಡಿದಡೀವೆ ನಿಮ್ಮ ಶರಣಂಗೆ.

ಎನಗೆ ಬೇಕೆಂಬ ಭಾವ ಮನದಲ್ಲಿ ಹೊಳೆದಡೆ
ಘನಮಹಿಮ, ನಿಮ್ಮ ಪಾದದಾಣೆ.
ಮನ ವಚನ ಕಾಯದಲ್ಲಿ ನೀವಲ್ಲದೆ ಮತ್ತೊಂದನರಿದಡೆ
ಕೂಡಲಸಂಗಮದೇವಾ, ಭವ ಘೋರದಲ್ಲಿಕ್ಕಯ್ಯಾ.

||೨೪೧||

೧೨೦೨

ತನುವಿಡಿದಿಹುದು ಪ್ರಕೃತಿ, ಪ್ರಕೃತಿವಿಡಿದಿಹುದು ಪ್ರಾಣ,
ಪ್ರಾಣವಿಡಿದಿಹುದು ಜ್ಞಾನ, ಜ್ಞಾನವಿಡಿದಿಹುದು ಗುರು.
ಇಂತೀ ಗುರುಲಿಂಗಜಂಗಮಪ್ರಸಾದವ
ಸಗುಣವೆಂದು ಹಿಡಿದು ನಿರ್ಗುಣವೆಂದು ಕಂಡ
ಸಂದೇಹಿ ವ್ರತಗೇಡಿಗಳನೇನೆಂಬೆ ?
ಅಂತವರ ಮುಖವ ತೋರದಿರು ಕೂಡಲಸಂಗಮದೇವಾ.

||೨೪೨||

೧೨೦೩

ತನುವೆಂದಿದರ್ಶನಯ್ಯಾ ಮನ ನಿರ್ಮಲವಾಗಿದರ್ಶೆ ಸಾಲದೆ ?
ಎಂದಿದರ್ಶನು ಲಿಂಗಭಕ್ತ ? ಎಂದಿದರ್ಶನು ಲಿಂಗಶರಣ ?
ಎಂದಿದರ್ಶನು ನೋಡಯ್ಯಾ.
ಶಿಶು ನೊಂದಡೆ ತಾಯಿ ನೊಂದಂತೆ ಕೂಡಲಸಂಗಮದೇವಾ.

||೨೪೩||

೧೨೦೪

ತಾನಿಲ್ಲದೆ ತಾ ಮಾಡುವ ಸಹಜನು, ತಾನಿಲ್ಲದೆ ತಾ ನೀಡುವ ಸಹಜನು.
ತಾ ಬೇರಿಲ್ಲದೆ ಬೆರಸಿಹ ನಿಜಪದದೊಳು.
ಎನೊಂದರ ಹದ್ಮಿಲ್ಲದ ಸಹಜ ಸುಷ್ಣಾನಿಯ
ಮಾಟದ ಕೂಟದ ಸ್ಥಲದೊಳು ಕೂಡಿಹ
ಕೂಡಲಸಂಗಮನದೇನೆಂದಾಪಮಿಸುವೆ.

||೨೪೪||

೧೨೦೫

ತಾ ಸವಿದಲ್ಲದೆ ಆ ಸವಿಯ ಲಿಂಗಕೃಷಿಸಲಾಗದು.
ಅದೇನು ಕಾರಣವೆಂದಡೆ.
ಆ ಲಿಂಗವು ಕಹಿ-ಶಿಖಿಯಂತಿಯವಾಗಿ.
ಇದು ಕಾರಣ.

ಕಹಿ ಎಂದು ಕಳೆದು, ಸಿಹಿ ಎಂದು ಕೊಂಡಡೆ,
ಕೊಂಡುದು ಕಿಲ್ಚಿಷ, ಕೂಡಲಸಂಗಮದೇವಾ.

||೨೪೫||

೧೨೦೬

ತಿಂಬ ಗಂದೆಯ ಮೇಲೆ ಉಗುರು ಬಿದ್ದಂತಾಯಿತು,
ಎನ್ನ ಹಿಂದನೆಚ್ಚರಿಸಿ, ಮುಂದಣ ಸ್ಥಿತಿಗತಿಯನರುಹಿ,
ಸಂದೇಹವ ಬಿಡಿಸಿದೆ.

ಎನ್ನ ಕಂದುಕಲೆಯ ಕಳೆವ ತಂದೆ ನೀನಿರುತ್ತಿರಲು,
ಎನಗಿನ್ನಾವ ದಂದುಗವೂ ಇಲ್ಲ ಸೋಡಾ.
ಬಂದ ಕಾರ್ಯದ ಹದನಿನ್ನೆಂದು ಸಯವಪ್ಪುದು ?
ಕೂಡಲಸಂಗಮದೇವರು ಎನ್ನನಿತ್ತ ಬಾರೆಂಬ
ಕಾಲವ ತಿಳುಹಾ, ಜೆನ್ನಬಸವಣ್ಣಾ.

||೨೪೬||

೧೨೦೭

ತಿರುಕರೆನ್ನದಿರಿ ಭೋ ! ಎನ್ನ ತಂದೆಗಳನು,
ತಿರುಕರೆನ್ನದಿರಿ ಭೋ ! ಎನ್ನ ಬಂಧುಗಳನು,
ತಿರುಕರೆನ್ನದಿರಿ ಭೋ ! ಎನ್ನ ದೇವರನು,
ತಿರುಕರೆನ್ನದಿರಿ ಭೋ ! ಎನ್ನ ಒಡೆಯರನು.
ದೇಹಿ ಎಂದಡೆ ನಾಸ್ತಿ ಎಂಬವರ
ಬೇಹು ನೋಡಬಂದ ಕಾಣಾ, ಕೂಡಲಸಂಗಮದೇವ.

||೨೪೭||

೧೨೦೮

ತೊಂಡಿಲ ಮುಡಿಮುಕೊಂಡು
ತಮ್ಮ ತಮ್ಮ ಗಂಡರ ಹಿಂದುಗೊಂಡು
ನಾಡ ಮಿಂಡರ ನೋಡುತ್ತಲಿ,
ಇಂದು ನಮ್ಮ ಹುಲಿ ಹೋಯಿತ್ತು ಬನ್ನಿರೆ.
ಗಂಡರ ಗಂಡನವ್ವಾ ಕೂಡಲಸಂಗ,
ಕಂಡಡೆ ಮೂಗ ಕೊಯಿವಾ.

||೨೪೮||

೧೨೦೯

ತೊತ್ತಿನ ತೊತ್ತಿನ ಮರುದೊತ್ತಿನೋಡನೆ
ಮುನಿದನು ನಿಮಗೆ ಗುಣವೆ ?

ಅಯ್ಯಾ ಅಯ್ಯಾ, ನಿಮ್ಮ ಧರ್ಮದವ ನಾನಯ್ಯಾ.
ಒಮ್ಮಿಗೆ ಕೃಪೆ ಮಾಡಿ ಕರುಣಿಸಯ್ಯಾ.
ಕೂಡಲಸಂಗಮದೇವಾ,
ಇಲಿಗಂಜಿ ಮನೆ ಸುಡುವರುಂಟೆ ?

||೨೪೯||

೧೨೧೦

ತೊರೆಯುದಕವ ಕೆರೆಯುಂಡು ತೃಪ್ತವಾಗಲು
ಆ ಕೆರೆಯುದಕವ ಹಲವು ಕೆಲವು ಸ್ಥಾವರ ಜಂಗಮಗಳುಂಡು ತೃಪ್ತಿವಡೆವಂತೆ,
ಪ್ರಭುದೇವರ ತೃಪ್ತಿ ಅಸಂಖ್ಯಾತಮಹಾಗಣಗಳೆಲ್ಲಕ್ಕೆ ತೃಪ್ತಿಯಾಯಿತ್ತು ನೋಡಾ.
ಬಸುರುವೆಂಡತಿ ಉಂಡಲ್ಲಿ ಒಡಲ ಶಿಶು ತೃಪ್ತಿಯಾದಂತೆ.
ಸಚರಾಚರವೆಲ್ಲವು ತೃಪ್ತಿಯಾದವು ನೋಡಾ.
ಕೂಡಲಸಂಗಮದೇವಾ,
ನಿಮ್ಮ ಶರಣ ಪ್ರಭುದೇವರ ಪ್ರಸಾದಮಹಿಮೆಗೆ
ನಮೋ ನಮೋ ಎಂಬೆನು.

||೨೫೦||

೧೨೧೧

ತೋರಲಿಲ್ಲದ ಸಿಂಹಾಸನದ ಮೇಲೆ
ಹೇಳಬಾರದ ಘನವು ಬಂದೆರಗಿದಡೆ.
ತೋರಿ ಮೆರೆವ ಸಂಗಮನಾಥನು ಎದ್ದು ಹೋದನು.
ನೀಡ ನೀಡ ಸಯದಾನವೆಲ್ಲವೂ ನಿರ್ವಯಲಾಯಿತ್ತು,
ಮಾಡ ಮಾಡ ಸಯದಾನವ ಮರಳಿ ನೋಡಲಿಲ್ಲ.
ಇದನೇನ ಹೇಳುವೆ ಅನಿಯಮ ಚರಿತ್ರವನು ?
ಇದೆಂತುಪಮಿಸುವೆನು ವಿಸ್ಮಯವನು ?
ಕೂಡಲಸಂಗಮದೇವರ ತೃಪ್ತಿಯ ತೆರನ ಬಲ್ಲಡೆ
ಹೇಳಯ್ಯಾ, ಚಿನ್ನಬಸವಣ್ಣಾ.

||೨೫೧||

೧೨೧೨

ತೋರುವನಯ್ಯಾ ಶಿವನು. ಅಡಗುವನಯ್ಯಾ ಶಿವನು.
ಕಂಗಳ ಮುಂದೆ ಕಾಯಗೊಂಡು,
ಮನದ ಮುಂದೆ ಕನಸಾಗಿ ಕಾಡುವನಯ್ಯಾ ಶಿವನು.

ಒಂದೆಡೆಯಲ್ಲಿದ್ದು ಹಲವೆಡೆಯಲ್ಲಿ ತೋರುವನು,
ಹಲವೆಡೆಯಲ್ಲಿದ್ದು ಒಂದೆ ರೂಪಾಗಿಪ್ಪನು.
ಕೂಡಲಸಂಗಮದೇವನು ಚಿನುಮಯನಾಗಿ,
ಎನಗೆ ಅಸಾಧ್ಯವಾದನು.

||೨೫೨||

೧೨೧೩

ತ್ರಿವಿಧವನಿತ್ತು, ರೂಪು ಮಾತು ಬಳಿಕುಂಟೆ ಅಯ್ಯಾ ?
ತನುವ ಕೊಡೆನಾಗಿ ಇದಿರುತ್ತರವಿದೆ,
ಮನವ ಕೊಡೆನಾಗಿ ಆನೆಂಬಹಂಕಾರವಿದೆ,
ಧನವ ಕೊಡೆನಾಗಿ ಪ್ರಮುಚಿಸ ಬಳಕೆಯಿದೆ.
ಕೂಡಲಸಂಗಮದೇವಯ್ಯಾ, ಎಂತು ಭಕ್ತನಪ್ಪೆನು ?

||೨೫೩||

೧೨೧೪

ದಶವಿಧಪಾದೋದಕವೆಸಗಿದ[ರಸ]ಕ ಎಂತೆಂದಡೆ:
ಗುರುಲಿಂಗಜಂಗಮ ಪಾದೋದಕ ಪ್ರಸಾದ ವಿಭೂತಿ
ರುದ್ರಾಕ್ಷಿ ಪಂಚಾಕ್ಷರಿ ಗಣವ್ರತನೇಮ ಆಚಾರ
ಶೀಲ ಸಂಬಂಧದೊಳಗು ಹೊರಗು ತ್ರಿವಿಧ ಸಂಪೂರ್ಣವಾದ ಕಾರಣ
ನಿತ್ಯಪಾದೋದಕವೆನಿಸಿತ್ತು ಕೂಡಲಸಂಗಮದೇವಪ್ರಭುವೆ.

||೨೫೪||

೧೨೧೫

ದಾಸೀಪುತ್ರನಾಗಲಿ, ವೇಶ್ಯಾಪುತ್ರನಾಗಲಿ
ಶಿವದೀಕ್ಷೆಯಾದ ಬಳಿಕ ಸಾಕ್ಷಾತು ಶಿವನೆಂದು ವಂದಿಸಿ, ಪೂಜಿಸಿ,
ಪಾದೋದಕ ಪ್ರಸಾದವ ಕೊಂಬುದೆ ಯೋಗ್ಯ.
ಹೀಗಲ್ಲದೆ ಉದಾಸೀನವ ಮಾಡಿ ಬಿಡುವವರಿಗೆ
ಪಂಚಮಹಾಪಾತಕ ನರಕ ಕಾಣಾ.
ಕೂಡಲಸಂಗಮದೇವಾ.

||೨೫೫||

೧೨೧೬

ದಿಟವ ನುಡಿವುದು, ನುಡಿದಂತೆ ನಡೆವುದು.
ಪುಸಿಯ ನಡೆದು ತಪ್ಪುವ ಪ್ರಪಂಚಿಯನೊಲ್ಲ
ಕೂಡಲಸಂಗಮದೇವ.

||೨೫೬||

೧೨೧೭

ದೇವ ದೇವ ಮಹಾಪ್ರಸಾದ, ಅವಧರಿಸಯ್ಯಾ ಎನ್ನ ಬಿನ್ನಹವ:
 ಅತಳ, ವಿತಳ, ಸುತಳ, ರಸಾತಳ, ತಳಾತಳ,
 ಮಹಾತಳ, ಪಾತಾಳಾದಿ ಲೋಕದಿಂದತ್ತತ್ತ ನಿಮ್ಮ ಶ್ರೀಚರಣ.
 ಭೂಲೋಕ ಭುವಲೋಕ, ಸ್ವಲೋಕ, ಮಹಲೋಕ,
 ಜನಲೋಕ, ತಪೋಲೋಕ, ಸತ್ಯಲೋಕದಿಂದತ್ತತ್ತ ನಿಮ್ಮ ಉತ್ತಮಾಂಗ,
 ತರುವಿಸೊಳಗೆ ಅನಲ ಭರಿತನಾಗಿದುರ್
 ಮಥನದಿಂದ ತೋರಿ ಆಹುತಿಗೊಂಬಂತೆ.
 ಸರ್ವಕರ್ತೃ ನಿತ್ಯಾನಂದಮಯನೆ, ಭಕ್ತಿಲೀಲಾವಿನೋದನೆ,
 ಕೂಡಲಸಂಗಮದೇವಾ,
 ಸುಜಿತ್ತದಲ್ಲಿ ಮನಮೀಸಲ ಬೋನವನಾರೋಗಿಸಯ್ಯಾ.

||೨೫೭||

೧೨೧೮

ದೇವ ದೇವ ಮಹಾಪ್ರಸಾದ !
 ಅವಧರಿಸು ದೇವಾ ಎನ್ನ ಬಿನ್ನಹವ:
 ಕಾಯದ ಮಾಯದ ಸಡಗರದಲ್ಲಿ ಹುಟ್ಟಿಸಿದಿರಿ ಎನ್ನ,
 ಅದು ನಿಮ್ಮ ಲೀಲಾವಿನೋದ.
 ಆ ಕಾಯದ ಮಾಯದ ತಲೆಯ ಚಿವುಟಿ ಶ್ರೀಗುರುಕಾರುಣ್ಯವ ಮಾಡಿ
 ಗುರುಲಿಂಗಜಂಗಮ ತ್ರಿವಿಧಭಕ್ತಿಯ ಘನವ ತೋರಿ
 ನಿಮ್ಮ ಪಾದೋದಕ ಪ್ರಸಾದವನಿತ್ತು ರಕ್ಷಿದಿರಿ,
 ಅದು ನಿಮ್ಮ ಲೀಲಾವಿನೋದ.
 ಪರವಾದಿ ಬಿಜ್ಜಳ ಒರೆಗಲ್ಲಾದಲ್ಲಿ
 ಮುನ್ನೂರರುವತ್ತು ಸತ್ತ ಪ್ರಾಣವನೆತ್ತಿ,
 ಮೂವತ್ತಾರು ಕೊಂಡೆಯರ ಪರಿಹರಿಸಿ,
 ಎಂಬತ್ತೆಂಟು ಪವಾಡವ ಮೆರೆದಿರಿ,
 ಅದು ನಿಮ್ಮ ಲೀಲಾವಿನೋದ.
 ಎನ್ನ ಮನದ ಮಲಿನವ ತೊಳೆಯಲೆಂದು ಬಂದು,
 ಶೂನ್ಯಸಿಂಹಾಸನದ ಮೇಲೆ ಮೂರ್ತಿಗೊಂಡು,
 ನಿಮ್ಮ ನಿಜ ಮಹಿಮೆಯನೆಲ್ಲಾ ಪ್ರಮಥರ ಮುಂದೆ ತೋರಿ,
 ಎನ್ನ ಪಾದನವ ಮಾಡಿ,
 ಪಡುಸ್ಥಲಮುಂ ಎನ್ನ ಸರ್ವಾಂಗದಲ್ಲಿ ಪ್ರತಿಷ್ಠಿಸಿ,
 ಎನ್ನ ನಿಮ್ಮಂತೆ ಮಾಡಿದಿರಿ.

ಅದು ನಿಮ್ಮ ಲೀಲಾವಿನೋದ.

ಕೂಡಲಸಂಗಮದೇವಾ,

ಎನ್ನ ವರ್ಮದ ಸಕೀಲವ ನೀವೆ ಬಲ್ಲಿರಾಗಿ

ಎನಗೊಮ್ಮೆ ತಿಳುಹಿಕೊಟ್ಟು ಎನ್ನನುಳುಹಿಕೊಳ್ಳಾ ಪ್ರಭುವೆ.

||೨೫೮||

೧೨೧೯

ದೇವ ದೇವ ಮಹಾಪ್ರಸಾದ !

ನಿಮ್ಮಡಿಗಳೆಂದಂತೆಯಲ್ಲದೆ ಎನಗೆ ಬೇರೆ ಸ್ವತಂತ್ರವುಂಟೆ ?

ದರ್ಪಣದೊಳಗಣ ಪ್ರತಿಬಿಂಬವ ನೋಡುವ ಮುಖಕ್ಕೆ

ಭಿನ್ನಭಾವವುಂಟೆ ?

ಚರಿಸಿ ಬಪ್ಪ ಅನಂತ ಸುಳುಹಿನೊಳಗೆ ನೀನೊಬ್ಬನೆ,

ನಿನ್ನೊಳಗೆ ಅನಂತ ಸುಳುಹು ಅಡಗಿದವು.

ನಿಮಗೆ ಮಾಡಿದ ಸಯದಾನವ ನಿಮಗೆ ನೀಡುವೆನು,

ಅವಧರಿಸಬೇಕಯ್ಯಾ, ಕೂಡಲಸಂಗಮದೇವಾ.

||೨೫೯||

೧೨೨೦

ದೇವ ದೇವ ಮಹಾಪ್ರಸಾದ !

ನೀವೆಂದಂತೆ ನಿಮ್ಮ ಚರಣದಲ್ಲಿ ಸಂದು ಭೇದವಿಲ್ಲದೆ ಇಪ್ಪೆನಲ್ಲದೆ

ಬೇರೆ ಭಿನ್ನವಾಗಿದೇನಾದಡೆ ನೀವೆ ಸಾಕ್ಷಿ.

ನಿಮ್ಮ ಶ್ರೀಪಾದದ ಕಂಡೆನ್ನ ಭವಂ ನಾಸ್ತಿಯಾಯಿತ್ತು.

ಕೂಡಲಸಂಗಮದೇವಾ,

ನಿಮ್ಮಿಂದೊಂದಾಶ್ಚರ್ಯವಿಲ್ಲವೆಂದು ಶ್ರುತಿಗಳು ಹೊಗಳುತ್ತಿರಲಾಗಿ

ನೀವು ಕಂಡ ಆಶ್ಚರ್ಯವಾವುದೆನಗೊಮ್ಮೆ ನಿರೂಪಿಸಾ ಪ್ರಭುವೆ.

||೨೬೦||

೧೨೨೧

[ದೇ]ವರ ಪಾದಕ್ಕೆ ಸಂದಲ್ಲಿ

ಆತನ ಶರೀರವ ಸಮಾಧಿಯಲ್ಲಿ ನಿಕ್ಷೇಪವಂ ಮಾಡಿ

ಲಿಂಗಭಕ್ತರಿಗೆ ವಿಭೂತಿವೀಳಿಯವಂ ಕೊಡುವುದೆ ಸ[ದಾಚಾರ].

ಹೀಂಗಳಲ್ಲದೆ.

ಹೆಣ ಶೃಂಗಾರವ ಮಾಡಿಸಿ, ಹರೆ ಕಹಳೆ ಸಹಿತ

ವಿಮಾನದಲ್ಲಿ ಕೊಂಡುಹೋಗಿ, ಹೂಳಿ,

ಶ್ರಾದ್ಧ ಕೂಳ ಮಾಡು[ವರು] ಸದಾಚಾರಕ್ಕೆ ದೂರವಯ್ಯಾ

ಕೂಡಲಸಂಗಮದೇವಾ.

||೨೬೧||

೧೨೨೨

ದೇವರ ದೇವಾ ಮಲಯಜದಿಂದ ಮೇಲೆ ಮಲಯಜವುಂಟೆ ?
 ಪರುಷದಿಂದ ಮೇಲೆ ಪರುಷವಾವುದುಂಟೆ ?
 ಅಯ್ಯಾ, ಅಮೃತಾಹಾರದಿಂದ ಮೇಲೆ ಭೋಜನವಾವುದುಂಟೆ ?
 ಅಯ್ಯಾ, ನಿಮ್ಮಿಂದೊಂದಾಶ್ಚರ್ಯವ ಕಂಡೆನೆಂಬುದ
 ಎನಗೆ ನಿರೂಪಿಸಾ ಕೂಡಲಸಂಗಮದೇವಾ, ಪ್ರಭುವೆ.

||೨೬೨||

೧೨೨೩

ದೇವರು ಕಾಮನ ಕೊಂದನೆಂಬರು, ದೇವಂಗಿಬ್ಬರು ಹೆಂಡಿರುಂಟು,
 ದೇವರು ಕಾಮನ ಕೊಂದುದಿಲ್ಲ ಕಾಣೆ ಭೋ !
 ಕಾಮಪೈರಿಗಳು, ಕಾಮನ ಕೊಂದ ಮೂವರಿತ್ತಲೈದಾರೆ-
 ಕೂಡಲಸಂಗಯ್ಯನಲ್ಲಿ
 ಶುಕನು, ಸೊನ್ನಲಿಗೆಯ ಸಿದ್ಧರಾಮಯ್ಯನು, ಹನುಮಂತನು.

||೨೬೩||

೧೨೨೪

ದೇಹವೆಂಬೆರಡಕ್ಕರವನು ಜೀವವೆಂದರಿದೆನಯ್ಯಾ,
 ಜೀವವೆಂಬೆರಡಕ್ಕರವನು ಹಂಸನೆಂಬ ದಳಕ್ಕೆ ವಿಭಾಗಿಸಿದೆನಯ್ಯಾ.
 ಹಂಸವೆಂಬೆರಡಕ್ಕರವನು ಜ್ಞಾನಚಕ್ಷುವಿನ
 ಭ್ರೂಮಧ್ಯದಲ್ಲಿ ವಿಭಾಗಿಸಿದೆನಯ್ಯಾ.
 ಒಂದು ದಳವ ಕರ್ತನ ಮಾಡಿ
 ಒಂದು ದಳವ ಭೃತ್ಯನ ಮಾಡಿ
 ಈ ಎರಡು ದಳದ ನಡುವಿರ್ಪ ಪರಂಜ್ಯೋತಿಯನು
 ತ್ರಿಕೂಟವೆಂದರಿದು ಕೂಡಿದೆನಯ್ಯಾ.
 ಇಂತು ಕೂಡಿದಲ್ಲಿ ಪರಿಚರ್ಯವ ಮಾಡುತ್ತಿದೆನಯ್ಯಾ.
 ಮೊದಲ ಪರಿಚರ್ಯದಲ್ಲಿ ನಿರ್ಮಳೋದಕವ ತುಂಬಿದೆ,
 ಒಂದು ದಳದೊಳಗೆ.
 ಎರಡನೆಯ ಪರಿಚರ್ಯದಲ್ಲಿ ಒಂದು ದಳದಲ್ಲಿ
 ಆ ಉದಕವ ಗಡಣಿಸುತ್ತಿದೆನಯ್ಯಾ.
 ಇರಲಿರಲು ಎರಡು ದಳವು ಅಳಿದು ಜಲ ಮೇರೆದಪ್ಪಲು
 ಮನ ಮೇರೆದಪ್ಪಿ ಆರೋಗಿಸಿದೆನಯ್ಯಾ.
 ಆರೋಗಿಸಿದ ತೃಪ್ತಿಯ ನೀನೆ ಬಲ್ಲೆ,
 ಕೂಡಲಸಂಗಮದೇವಾ.

||೨೬೪||

೧೨೨೫

ಧನಮದದಿಂದ, ಸಯದಾನಮದದಿಂದ ಮಾಡಿದನೆಂಬುದು
 ಕಡೆಮುಟ್ಟದೆ ಹೋಯಿತ್ತು.
 ಹಸ್ತಪರುಷದಿಂದ ಮುಟ್ಟಿ ಮಾಡಿದುದೆಲ್ಲವು ಸವೆಯಿತ್ತು.
 ದೃಷ್ಟಿಪರುಷದಿಂದ ನೋಡಿ ಮಾಡಿದನೆಂಬುದೆಲ್ಲವು ಹೆಚ್ಚಿತ್ತು.
 ವಾಕ್ಪರುಷದಿಂದ ನುಡಿದು ಮಾಡಿದುದೆಲ್ಲವು ಅಂತರಿಸಿತ್ತು.
 ಮನಪರುಷದಿಂದ ಸನೆದು ಮಾಡಿದುದೆಲ್ಲವು ನಿಂದಿತ್ತು.
 ಭಾವಪರುಷದಿಂದ ಭಾವಿಸಿದ ಪದಾರ್ಥವೆಲ್ಲವು ನಿರ್ಭಾವದತ್ತವೇಧಿಸಲಾಯಿತ್ತು
 ಇಂತೀ ಪಂಚಪರುಷದಿಂದ ಮುಟ್ಟಿ ನೀಡಿದ ಪದಾರ್ಥವೆಲ್ಲವು
 ತೋರದ ಮುನ್ನ ಅಮಳೋಕ್ಯವಾದವು.
 ಕೂಡಲಸಂಗಮದೇವರ ತೃಪ್ತಿಯನರಿದಿಹನೆಂದು ಕೆಟ್ಟೆನು. ||೨೬೫||

೧೨೨೬

ಧನ ಸವೆದಡೆ ತನುವನರ್ಪಿಸುವೆನು,
 ತನು ಸವೆದಡೆ ಮನವನರ್ಪಿಸುವೆನು.
 ಮನ ಸವೆದಡೆ ಭಾವವನರ್ಪಿಸುವೆನು.
 ಭಾವ ಸವೆದಡೆ ನಿರ್ಭಾವವನರ್ಪಿಸುವೆನು.
 ಕೂಡಲಸಂಗಮದೇವಯ್ಯಾ,
 ಚೆನ್ನಬಸವಣ್ಣ ತೆತ್ತಿಗನಾದ ಬಳಿಕ,
 ನಾನು ನಿಮ್ಮಲ್ಲಿ ಕೂಡಿಯರ್ಪಿಸಿ ಶುದ್ಧನಪ್ಪೆನಯ್ಯಾ. ||೨೬೬||

೧೨೨೭

ಧನ ಹೋಯಿತ್ತೆಂದಡೆ, ಮನಸು ಬೆದರಿದಡೆ, ಚಿತ್ತ ಹೆದರಿದಡೆ,
 ತನು ತೆರಳಿದಡೆ, ಭಾವ ಓಸರಿಸಿದಡೆ,
 ಆಣೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ.
 ತನುಮನಧನವನಲ್ಲಾಡಿಸಿ ನೋಡುವ ಒಡೆಯನು ನೀನೆ.
 ಹರಣದ ಮೇಲೆತ್ತಡೆ ಕಳವಳವೆ, ಕೂಡಲಸಂಗಮದೇವಾ ? ||೨೬೭||

೧೨೨೮

ಧರೆಯಾಕಾಶದ ನಡುವೆ ಒಂದು ಮಾಮರ ಹುಟ್ಟಿತ್ತು.
 ಆ ಮರಕ್ಕೆ ಕೊಂಬೆರಡು, ಎಲೆ ಮೂರು.
 ದೂವತ್ತಾರು ಪುಷ್ಪ, ಕಾಯಿ ಒಂದೆ.

ಹಣ್ಣು ರಸ ತುಂಬಿದಲ್ಲಿ ಏನನೂ ಕಾಣೆ,
 ಎಲೆ ಉದುರಿದಡೆ ಹಣ್ಣು ತೊಟ್ಟಬಿಟ್ಟು ಬಿದ್ದಿತ್ತು.
 ಆ ಹಣ್ಣು ಪ್ರಭುದೇವರು ಆರೋಗಣೆಯ ಮಾಡಿ
 ನಿಜದಲ್ಲಿ ನಿರ್ವಯಲಾದರು.
 ಪ್ರಭುವಿನ ಕಾರುಣ್ಯಪ್ರಸಾದವ ನಾನು ಕೊಂಡೆನಾಗಿ,
 ಕೂಡಲಸಂಗಮದೇವರು ಇತ್ತ ಬಾರೆಂದು
 ತಮ್ಮ ಹೃದಯಕಮಲದಲ್ಲಿ ಇಂಬಿಟ್ಟುಕೊಂಡರು.

||೨೬೮||

೧೨೨೯

ಧರೆ ರಸಾತಳಕ್ಕಿಳಿವೆಂದು, ಹರಿಬ್ರಹ್ಮಾದಿಗಳಿಳಿವೆಂದು,
 ಮಹಾದೇವ ಮಹಾದೇವ ಎನುತ್ತಿದ್ದೆನು ಅದೆಂತೆಂದಡೆ:
 ಬ್ರಹ್ಮಾಂಡಾನಾಮಸಂಖ್ಯಾನಾಂ ಬ್ರಹ್ಮವಿಷ್ಣುಮಹಾತ್ಮನಃ |
 ಯತ್ರೋದಯಂ ಲಯಂ ಯಾಂತಿ ಮಹಾದೇವ ಇತಿ ಸ್ಮೃತಃ ||
 ಎಂದುದಾಗಿ
 ಅಗ್ರದ ಕೊನೆಯ ತುದಿಯಿಂದತ್ತತ್ತ
 ತತ್ತ್ವಮಸಿಯ ಮೀರಿದ ನಮ್ಮ ಕೂಡಲಸಂಗಮದೇವ.

||೨೬೯||

೧೨೩೦

ಧ್ಯಾನಕ್ಕೆ ನಿಮ್ಮ ಶ್ರೀಮೂರ್ತಿಯೆ ಮುಖ್ಯವಯ್ಯಾ,
 ಪೂಜೆಗೆ ನಿಮ್ಮ ಶ್ರೀಪಾದವೆ ಮುಖ್ಯವಯ್ಯಾ,
 ಮಂತ್ರಕ್ಕೆ ನಿಮ್ಮ ನಾಮಾಮೃತವೆ ಮುಖ್ಯವಯ್ಯಾ,
 ಮುಕ್ತಿಗೆ ನಿಮ್ಮ ಘನಕೃಪೆಯೆ ಮುಖ್ಯವಯ್ಯಾ,
 ನಿಮ್ಮಿಂದಧಿಕರನಾರನೂ ಕಾಣೆನಯ್ಯಾ
 ಕೂಡಲಸಂಗಮದೇವಾ, ನೀವು ಜ್ಞಾನಗುರುವಾದ ಕಾರಣ.

||೨೭೦||

೧೨೩೧

ಧ್ಯಾನಕ್ಕೆ ಮೋಸವೆಂಬ ಶಸ್ತ್ರವ ಪಿಡಿಯಲರಿಯದೆ
 ಅಹಂಕಾರದ ಧಾರೆಯ ಮೊನೆಯಲಗೆಂಬ ಶಸ್ತ್ರವ ಪಿಡಿದು ಕೆಟ್ಟಿನಯ್ಯಾ
 ಅಂಜುವೆನಂಜುವೆನಯ್ಯಾ,
 ಜಂಗಮಲಿಂಗವೆಂಬ ಭಾಷೆ ಪಲ್ಲಟವಾಯಿತ್ತು.
 ಇನ್ನು ಜಂಗಮವೆಂಬ ಶಿಕ್ಷಾಶಸ್ತ್ರದಲ್ಲಿ ಎನ್ನ ಹೊಯ್ದು ಬಯ್ದು
 ರಕ್ಷಿಸುವುದು ಕೂಡಲಸಂಗಮದೇವಾ.

||೨೭೧||

೧೨೩೨

ನಂಬಿದೆನಯ್ಯಾ ನಾನು, ನಚ್ಚಿದೆನಯ್ಯಾ ನಾನು,
 ಬದುಕಿದೆನಯ್ಯಾ ನಾನು ನಿಮ್ಮ ಕೃಪೆಯಿಂದಲಿ,
 ಹಾಳು ಕುಳಿಯಲ್ಲಿ ಬಿದ್ದ ಪಶುವಿನ ಕರುವ ತೆಗೆದು
 ತಾಯ ಮುಖವ ತೋರುವಂತೆ, ಪಾಪಕೂಪದಲ್ಲಿ ಬಿದ್ದವನೆಬ್ಬಿಸಿ
 ಕೂಡಲಸಂಗನ ಶರಣರ ಚರಣವ ತೋರಿ, ಎನ್ನನುಳುಹಿದನು.
 ಹೋದ ಜೀವಕ್ಕೆ ತನ್ನ ಕರುಣವೆಂಬ
 ಮರುಜವಣಿಯ ಹಿಂಡಿ ಎತ್ತಿದನು,
 ಚೆನ್ನಬಸವಣ್ಣನಿಂದಲೆಂತಕ್ಕೆ ಬದುಕಿದೆನು.

||೨೨೨||

೧೨೩೩

ನಚ್ಚು ಮಚ್ಚಿನ ಶರಣರೆನ್ನ ಕಣ್ಣಮುಂದೆ ಬಂದು ನಿಂದಿರಲು
 ಎನ್ನ ತನುವ ಬಗಿದು ಎನ್ನ ತನುವಿನೊಳಗಿಂಬಿಟ್ಟುಕೊಂಬೆನು.
 ಎನ್ನ ಮನವ ಬಗಿದು ಎನ್ನ ಮನದೊಳಗಿಂಬಿಟ್ಟುಕೊಂಬೆನು.
 ಎನ್ನ ಕಂಗಳ ಬಗಿದು ಎನ್ನ ಕಂಗಳೊಳಗಿಂಬಿಟ್ಟುಕೊಂಬೆನು.
 ಕೂಡಲಸಂಗನ ಶರಣರೆನ್ನ ಒಡೆಯರಾಗಿ
 ಎನ್ನ ಭಾವಕ್ಕೆ ಬಂದ ಭಕ್ತಿಯ ಮಾಡುವೆನು.

||೨೨೩||

೧೨೩೪

ನಡುದೊರೆಯೊಳಗೆ ಹರುಗೋಲನಿಳಿದಂತಾಯಿತ್ತೆನ್ನ ಭಕ್ತಿ.
 ಮರಸನೇರಿ ಕೈಯ ಬಿಟ್ಟಂತಾಯಿತ್ತೆನ್ನ ಭಕ್ತಿ.
 ಶಿವಶಿವಾ, ಕೆಟ್ಟೆನಲ್ಲಾ ಗುರುವೆ, ಕೂಡಲಸಂಗಮದೇವಾ,
 ಈ ಮರುಳಶಂಕರದೇವರ ಕೃಪೆ
 ಎನಗಿನ್ನೆಂದಪ್ಪುದು ಹೇಳಾ, ಪ್ರಭುವೆ.

||೨೨೪||

೧೨೩೫

ನಡೆಯ ಚೆನ್ನ ನುಡಿದು ತೋರಿ,
 ನುಡಿಯ ಚೆನ್ನ ನಡೆದು ತೋರಿ,
 ಆ ನಡೆನುಡಿ ಎರಡರ ಚೆನ್ನ ಮೃತ ನಿಮ್ಮೊಳಗಡಗಿಸಿ,
 ತಾವೆಡೆಯಿಲ್ಲದೆ ಪರಿಪೂರ್ಣರಾದವರ ಪಡುಗವ ಹೊರುವೆ, ವಾದರಕ್ಷೆಯಹಿಡುವೆ,
 ಎನಗಿದೆ ಮಾಟ, ಬಯಸುವ ಬೇಟ.

ಕೂಡಲಸಂಗಮದೇವಾ,
ಇದು ನಿಮ್ಮ ಕೂಡುವ ಕೂಟ.

||೨೭೫||

೧೨೩೬

ನಾ ನಡೆವುದೆಲ್ಲಾ ಅನಾಚಾರ, ನಾ ನುಡಿವುದೆಲ್ಲಾ ಅವಿಚಾರ,
ನಡೆನುಡಿ ಶುದ್ಧವಿಲ್ಲದ ಅಪವಿತ್ರನ ತಂದು
ನಿಮ್ಮೊಕ್ಕುದನಿಕ್ಕೆ ಸಲಹಿದಿರಾಗಿ, ಎನಗಿನ್ನಾವ ಭಯವೂ ಇಲ್ಲ.
ಕೂಡಲಸಂಗಮದೇವರು ಸಾಕ್ಷಿಯಾಗಿ,
ಆಯ್ದಕ್ಕಿಯ ಮಾರಯ್ಯನ ಮನೆಯ ಮಗ ನಾನು.

||೨೭೬||

೧೨೩೭

ನಾನಾ ಭವದುಃಖದಲ್ಲಿ ಹುಟ್ಟಿದ ಪ್ರಾಣಿಯಲ್ಲಿ ತಂದೆ;
ಇನ್ನು ಹುಟ್ಟಲಾರೆನು, ಹೊಂದಲಾರೆನು,
ಜನನ ಮರಣವೆಂಬೆರಡಕ್ಕೆ ಹೊರಗಾದೆನಯ್ಯಾ.
ನೀವು ಹೇಳಿದ ಮಣಹವ ಮಾಡಿದೆ,
ಇನ್ನು ಕೂಡಿಕೊಳ್ಳಾ ಕೂಡಲಸಂಗಮದೇವಾ.

||೨೭೭||

೧೨೩೮

ನಾನಾ ಯುಗಗಳಲ್ಲಿ ಬಂದಲ್ಲಿ
ಇಂತಪ್ಪ ನಿಲವ ಕಂಡುದಿಲ್ಲವಯ್ಯಾ.
ಅಂಗಮನಭಾವಕರಣಗಳು ಮಾಡು
ಕೂಡಲಸಂಗಮದೇವರ ನಿಲವನೊಳಕೊಂಡ
ಮರುಳುಶಂಕರದೇವರ ನಿಲವ ನಿಮ್ಮಿಂದ ಕಂಡು
ಬದುಕಿದೆನು ಕಾಣಾ, ಕಿನ್ನರಿ ಬ್ರಹ್ಮಯ್ಯಾ.

||೨೭೮||

೧೨೩೯

ನಾನಾರಿದ್ಲಿಯ ಪಾಶವಿದೆತ್ತಣ ಮರವೆ ?
ಅಕಟಕಟಾ ತಾಮಸಕ್ಕೆ ಗುರಿಮಾಡಿದೆಯಲ್ಲಾ.
ಎಲೆ ಕರುಣಾಂಬುನಿಧಿಯೆ, ದಯಾಪಾರಿಯೆ,
ನೀನು ವಿಚಾರಿಸದಿದ್ರಡಾನಂತುಳಿವೆನಯ್ಯಾ.
ನಿಮ್ಮ ಕೃಪಾದೃಷ್ಟಿಯಿಂ ನಿರೀಕ್ಷಿಸಿ ನಿಮ್ಮತ್ತ ಸಾರುದಂತೆ ಮಾಡಾ
ಕೂಡಲಸಂಗಮದೇವಾ.

||೨೭೯||

೧೨೪೦

ನಾನಾ ಸ್ಥಾನದಲ್ಲಿ ಬಂದು ತೊಳಲಿ ಬಳಲಿ ಅಳಿದುಳಿದು ನಿಂದ ನಿಲದವನಲ್ಲ,
ಮರ್ತ್ಯಲೋಕದಲ್ಲಿ ಶಿವಾಚಾರದ ಘನವುಹೂಳಿಹೋಯಿತ್ತೆಂದು
ಕರ್ತನು ತಾನೆ ಮಹಾಪ್ರಸಾದಿಯಾಗಿ ಉದಯವಾದನು.

ಹಸ್ತಮಸ್ತಕ ಸಂಯೋಗವಿಲ್ಲದ ಮುನ್ನವೆ
ಆದಿಗುರು ಅನಾದಿಶಿಷ್ಯನೆಂಬುದ ನೆಲೆಮಾಡಿ,
ಸಂಗಮನಾಥನೆಂಬ ಲಿಂಗವನೆನ್ನ ಕೈಯಲ್ಲಿ ಕೊಟ್ಟು,
ಸಾಮದಿಂದ ಅನುಗ್ರಹಿಸಿಕೊಂಡನು.

ಎನ್ನ ಹಿಂದಣ ಪೂರ್ವಾಪರವನೆತ್ತಿ ತೋರಿ ತನ್ನತ್ತ ತೆಗೆದುಕೊಂಡನು
ಕೂಡಲಸಂಗಮದೇವರಲ್ಲಿ ಜೆನ್ನಬಸವಣ್ಣನು.

||೨೪೦||

೧೨೪೧

ನಾನು ಭಕ್ತನಲ್ಲಯ್ಯಾ, ನಾನು ಯುಕ್ತನಲ್ಲಯ್ಯಾ, ನಾನು ಮುಕ್ತನಲ್ಲಯ್ಯಾ
ಕಪಟವೇಷದ ಡಂಭಕ ನಾನು.

ಕೂಡಲಸಂಗಮದೇವಾ,
ಎನ್ನ ಭಕ್ತಿ ಒಳಲೊಟ್ಟೆ ಎಂಬುದ ನೀವು ತೋರಬಂದಿರಾಗಿ
ಎನಗಿಂದರಿಯ ಬಂದಿತ್ತು.

||೨೪೧||

೧೨೪೨

ನಾನೆಂಬುದೆಲ್ಲಿಯದಯ್ಯಾ ಲಿಂಗವೆಂಬ ಮಹಾತ್ಮಂಗೆ,
ಶರಣನೊಡಲುಗೊಂಡಡೇನು ಸಾಮಾನ್ಯನೆ ?
ಪ್ರಕೃತಿಗುಣವಿಡಿದು ಭಿನ್ನಭಾವಿಯಲ್ಲ.
ಕೂಡಲಸಂಗನ ಶರಣರ ಪರಿ ಬೇರೆ.

||೨೪೨||

೧೨೪೩

ನಾನೊಂದು ಕಾರಣ ಮರ್ತ್ಯಕ್ಕೆ ಬಂದೆನು,
ಬಂದ ಬಳಲಿಕೆಯ ಪರಿಪರಿಸ್ಥಿತಿಗೆ ಜೆನ್ನಬಸವಣ್ಣ ಬಂದನು,
ಇನ್ನು ಬಾರದಂತೆ ಪ್ರಭುದೇವರು ಬಂದರು.
ಇದಕ್ಕೆ ಆಪ್ಲಾಕರ್ತೃ ಮಡಿವಾಳ ಮಾಡಿತಂದೆ ಬಂದನು.
ನಾನಿನ್ನಾರಿಗಂಜೆನು. ಬದುಕಿದನು
ಕಾಣಾ ಕೂಡಲಸಂಗಮದೇವಾ.

||೨೪೩||

೧೨೪೪

ನಾರಗೋಣೆಯ ಮೂಲೆಯ ಹೊಲಿದು,
ನೀರ ಭಂಡವ ತುಂಬಿದರಯ್ಯಾ,
ಊರೊಳಗೈವರು ಕಳ್ಳರು ಸಾರಲೀಯರು, ಧರ್ಮವಿಲ್ಲಯ್ಯಾ.
ಊರ[ಸೂರೆ]ಗೊಳ್ಳದ ಮುನ್ನ
ಕೂಡಿಕೊಳ್ಳಿ ಕೂಡಲಸಂಗಮದೇವನ.

||೨೪೪||

೧೨೪೫

ನಿಂದಿಸುವನೊಬ್ಬ, ಸ್ತುತಿಸುವನೊಬ್ಬ,
ಇವರಿಬ್ಬರು ನಮ್ಮ ಶಿವಯೋಗಿಯ ಪರಮಬಂಧುಗಳಯ್ಯಾ.
ಪಾಪವನೊಬ್ಬ ಕೊಂಬ, ಪುಣ್ಯವನೊಬ್ಬ ಕೊಂಬ,
ಕೂಡಲಸಂಗಮದೇವಾ, ನಿಮ್ಮ ಶರಣರು ನಿತ್ಯಮುಕ್ತರು.

||೨೪೫||

೧೨೪೬

ನಿಜರೂಪು ರೂಪಿನಿಂದ ನಂದಿತ್ತು,
ಆ ರೂಪು ನಿಜರೂಪವನವಗ್ರಹಿಸಿತ್ತು.
ನಿಜರೂಪು ನಿರ್ಣಯದಲ್ಲಿ ನಿಂದ ನಿಜಶರಣರ ನಿಲವ
ಕಾಯವಿಡಿದು ಕಂಡಹೆಸಂದಡೆ ಕಾಣಬಹುದೆ ?
ಕೂಡಲಸಂಗಮದೇವಾ ನಿಮ್ಮ ಶರಣರ ನಿಲವು.
ಎನಗೆ ಸಾಧ್ಯವಪ್ಪುದೆ ?

||೨೪೬||

೧೨೪೭

ನಿತ್ಯನಿರಂಜನ ಪರಂಜ್ಯೋತಿವಸ್ತು:
ಉಪದೇಶವ ಕೊಟ್ಟು ಗುರುವಾದ.
ಕರಸ್ಥಲಕ್ಕೆ ಬಂದು ಲಿಂಗವಾದ,
ಹಸರವಾದ ಪ್ರಪಂಚನಳಿದು ದಾಸೋಹದ ಮಾಡಿಸಿಕೊಂಡು ಜಂಗಮವಾದ.
ಇಂತೀ ಗುರುಲಿಂಗಜಂಗಮ: ಬಂದೆಯಲ್ಲವೆ ಭಿನ್ನವಿಲ್ಲ.
ಈ ಮೂರಕ್ಕೆ ಮೂರನಿತ್ತು ಮೂರನೊಂದ ಮಾಡಬಲ್ಲೆ.
ಆತ ಪ್ರಸಾದಕಾಯನಯ್ಯಾ, ಕೂಡಲಸಂಗಮದೇವಾ.

||೨೪೭||

೧೨೪೮

ನಿನಗೆ ಮಜ್ಜನಕ್ಕೆರೆವುದಕ್ಕೆ ಮೂಚುಟಾಗಿ
 ಶ್ರೀಗುರುವಿನ ಪಾದೋದಕವ ಕೊಂಬೆ,
 ನಿನಗಾರೋಗಣೆಯ ಮಾಡಿಸುವುದಕ್ಕೆ ಮೂಚುಟಾಗಿ
 ಶ್ರೀಗುರುವಿನ ಪ್ರಸಾದವ ಕೊಂಬೆ.
 ಎನಗೆಯೂ ನಿನಗೆಯೂ ಸಹಭೋಜನ,
 ಎನಗೆಯೂ ನಿನಗೆಯೂ ಏಕಾರ್ಥಶಯನ,
 ನೀನೆನಗೆ ಚಿಕ್ಕ ತಮ್ಮ, ಕೂಡಲಸಂಗಮದೇವಾ.

||೨೪೮||

೧೨೪೯

ನಿನ್ನ ಜನ್ಮದ ಪರಿಭವವ ಮರದೆಯಲ್ಲಾ ಮನವೆ,
 ಲಿಂಗವ ನಂಬು ಕಂಡಾ ಮನವೆ,
 ಜಂಗಮವ ನೆರೆ ನಂಬು ಕಂಡಾ, ಎಲೆ ಮನವೆ,
 ಕೂಡಲಸಂಗಮದೇವರ ಬೆಂಬತ್ತು ಕಂಡಾ, ಎಲೆ ಮನವೆ.

||೨೪೯||

೧೨೫೦

ನಿನ್ನಾಳಿ ಕುಂಬಾರನ ಕೆಲಸದೋಪಾದಿ;
 ಉದಕದ ಶೈತ್ಯವನೆ ಕೊಟ್ಟು,
 ನೂಲೆಳೆಯಲ್ಲಿ ಗೋಣ ಕೊಯ್ದು,
 ವಾಯುವಿನ ಶೈತ್ಯದಲ್ಲಿ ಆರಿಸಿ,
 ಅಗ್ನಿಮುಖದಲ್ಲಿ ಬೇರೆ ಭಾಂಡವೆಂದೆನಿಸಿದಂತೆ
 ಕೂಡಲಸಂಗಮದೇವಾ.

||೨೫೦||

೧೨೫೧

ನಿಮ್ಮ ಕಂಡು, ಕೈಮುಗಿದು, ನಿಮಗೆ ಭಕ್ತನಾದೆನಲ್ಲದೆ,
 ನಿಮ್ಮ ಕಾಣದಲೆ ಕೈಮುಗಿವ ಭಕ್ತಿಯುಂಟೆ ಅಯ್ಯಾ ?
 ನಿಮ್ಮ ಮುಟ್ಟಿ ಪೂಜಿಸಿ ಆಚಾರಿಯಾದೆನಲ್ಲದೆ,
 ನಿಮ್ಮ ಮುಟ್ಟದಲೆ ಎನಗಾಚಾರವೆಲ್ಲಿಯದಯ್ಯಾ ?
 ನಿಮ್ಮ ಘನವನು ಮನದಲ್ಲಿ ನೆನೆದು ಧರಿಸಿದ ಕಾರಣ
 ಜ್ಞಾನೋದಯವಾಯಿತ್ತಲ್ಲದೆ,
 ನೀವಿಲ್ಲದಡೆ ಎನಗೆ ಜ್ಞಾನವೆಲ್ಲಿಯದಯ್ಯಾ ?
 ಇಂತು ಅವ ಮುಖದಲ್ಲಿಯೂ ಎನ್ನನಾಗುಮಾಡಲೆಂದು

ನೀವು ಮುಂದುಗೊಂಡಿದ್ದ ಕಾರಣ,
ನಿಮ್ಮ ಸನ್ನಿಧಿಯಲಾನು ಸದಾಚಾರಿಯಾದಡೆ, ನಿಮಗಾನು ಸರಿಯೆ ?
ಕೂಡಲಸಂಗಮದೇವಾ,
ಜಂಗಮಮುಖದಿಂದ ಸಂಗನಬಸವಣ್ಣ ಬದುಕಿದನೆಂಬುದ
ಮೂರು ಲೋಕವೆಲ್ಲವೂ ಬಲ್ಲುದು ಕಾಣಾ ಪ್ರಭುವೆ.

||೨೯೦||

೧೨೫೨

ನಿಮ್ಮ ನೋಡ ನೋಡಲೆನ್ನ ಹರಣವಿದ್ದುದ ಕಂಡೆ,
ನಿಮ್ಮನಗಲಲೊಡನೆ ಎನ್ನ ಹರಣವಿಲ್ಲಯ್ಯಾ.
ಇರುಳೊಂದು ಜುಗ ಮೇಲೆ ಕೆಡೆದಂತೆ, ಆಳವಾಡಿ ಕಳೆವೆನಯ್ಯಾ,
ಹಗಲೆಲ್ಲ ಹಂಬಲಿಸಿ ಹಲುಬಲೇನಯ್ಯಾ,
ಕೂಡಲಸಂಗನ ಶರಣರನಗಲುವ ಧಾವತಿಯಿಂದ,
ಮರಣವೇ ಲೇಸಯ್ಯಾ.

||೨೯೧||

೧೨೫೩

ನಿರಹಂಭಾವದೊಳಗೆ ದಾಸೋಹದ ನಿರಹಂಕೃತಿ ನಿಷ್ಪತ್ತಿಯಾಗಿ,
ಎರಡರಿಯದೆ ನಿಜಪರಮಾನಂದದೊಳಿಪ್ಪೆನು,
ಕೂಡಲಸಂಗಯ್ಯಾ.

||೨೯೨||

೧೨೫೪

ನಿರ್ಲೇಪವಾದ ನಿಜಗುಣ ನೋಡಯ್ಯಾ,
ಕಾಮಿಸದ ಕಲ್ಪಿಸದ ಪ್ರಸಾದಿ ನೋಡಯ್ಯಾ.
ಬಯಸಲಿಲ್ಲದ ಪ್ರಸಾದಿ
ಗುರುವಿನ ಮುಖದಿಂದ ಬಂದ ಪ್ರಸಾದವಲ್ಲದೆ
ಮತ್ತೇನನೂ ಮುಟ್ಟಲೀಯನು,
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.

||೨೯೪||

೧೨೫೫

ನೀರ ಒರಳ ಮಾಡಿ, ನೆರಳ ಒನಕೆಯ ಮಾಡಿ,
ಆಕಾರವಿಲ್ಲದಕ್ಕಿಯ ಧಳಿಸುತ್ತಿರಲು,

ಮೇರುಗಿರಿಯಾಕಳ ಕರೆದ ಕ್ಷೀರದಲ್ಲಿ ಅಡಿಗೆಯ ಮಾಡಿ
ನಾರಿಯ ಬಸುರೊಳಗೆ ಗಂಡ ಬಂದು ಕುಳ್ಳಿರಲು,
ಮಾಡಿದಡಿಗೆಯ ಮನವುಂಡು ಹೋಗಲು,
ಮೇಲು ಕೈ ತಲೆ ಹಿಡಿದು ಸಂತೋಷದಿಂದ,
ಪ್ರಾಣಸಖಿ ತನ್ನ ಗಂಡಂಗೆ ನೀಡುತ್ತಿರಲು,
ಅರಳ ಹುಟ್ಟಿಗೆಯಲ್ಲಿ ಹೊರಳಿ ಕೂಡುವ ಭೇದ,
ಮರಳಿ ಕೂಡಲಿಕೆಂತು ಪಣವಿಲ್ಲ.
ಕೆರಳಿ ಮುನಿದು ಘುಡುಘುಡಿಸಿ ಗರ್ಜಿಸಲೊಡನೆ
ಕೆರಳಲಮ್ಮದೆ ಅಂಜಿ ಒಳಗಡಗಿದ,
ಶರಣಸತಿ ಲಿಂಗಪತಿಯೆಂಬ ಭಾಷೆ.
ನೀನು ಹರನ ಬಟ್ಟಿಯ ನೋಡಿ ಸುಯ್ಯಬೇಡ,
ಜನನ ಮರಣವಿರಹಿತ ಕೂಡಲಸಂಗನ ಅನುಭಾವ,
ಪ್ರಭುವಿನ ಶ್ರೀಪಾದದೊಳಗಿದ್ದು ಸುಖಿಯಾದೆನು.

||೨೯೫||

೧೨೫೬

ನೀಲದ ಮಣೆಯೊಂದು ಮಾಣಕವ ನುಂಗಿದಡೆ,
ವಜ್ರ ಬಂದು ಅದು ಬೇಡವೆಂದುಗುಳಿಸಿತ್ತು ನೋಡಾ,
ಅಡಗಿದ ಮಾಣಕ್ಯ ನೀಲದ ತಲೆಯ ಮೆಟ್ಟಿ,
ಆನಂದನಾಟ್ಯವನಾಡುತ್ತಿದ್ದಿತ್ತು.
ಅಂಬರದೊಳಗಣ ಮುಗ್ಧೆ ಕಂಗಳ ಮುತ್ತಿನ ಮಣೆಯ
ಮಥನವಿಲ್ಲದೆ ನುಂಗಿ ಉಗುಳುತ್ತಿದ್ದಳು.
ಲಿಂಗ ಜಂಗಮವೆಂಬುದ ಇಂದರಿದು ಸುಖಿಯಾದೆನು,
ಕೂಡಲಸಂಗಮದೇವರಲ್ಲಿ
ಪ್ರಭುವಿನ ಕೃಪೆಯಿಂದ ನಾನು ಬದುಕಿದೆನು.

||೨೯೬||

೧೨೫೭

ನೆಲ್ಲ ಗಿಡುವಿನೊಳಗೆ ನಾನೊಂದು ಹುಲ್ಲಾಗಿ ಹುಟ್ಟಿದೆಯ್ಯಾ.
ಆನು ಭಕ್ತನೆಂದೆಂಬೆನೆ, ಆನು ಯುಕ್ತನೆಂದೆಂಬೆನೆ ?
ಆನು ಕೂಡಲಸಂಗನ ಶರಣರೊಕ್ಕುದನುಂಡಡೆ,
ಪಾದರಕ್ಷೆಗೆ ಸರಿಯಹೆನೆ ?

||೨೯೭||

೧೨೫೮

ನೇಹದ ಸುಖವ ನೋಟ ನುಂಗಿತ್ತು,
ನೋಟದ ಸುಖವ ಕೂಟ ನುಂಗಿತ್ತು,
ಕೂಟದ ಸುಖವ ಆಲಿಂಗನ ನುಂಗಿತ್ತು,
ಆಲಿಂಗದ ಸುಖವ ಸಂಗ ನುಂಗಿತ್ತು,
ಸಂಗದ ಸುಖವ ಪರವಶ ನುಂಗಿತ್ತು,
ಪರವಶದ ಸುಖವ ಕೂಡಲಸಂಗಯ್ಯ ತಾನೆ ಬಲ್ಲ.

||೨೯೮||

೧೨೫೯

ನೋಡಿರೇ ನೋಡಿರೇ ಪೂರ್ವದತ್ತವ;
ವರುಣ ಹೆಳವ, ರವಿ ಕುಷ್ಟ, ಶುಕ್ರನಂಧಕ,
ಶನಿಗೆ ಸಂಕಲೆ, ಬಲಿಗೆ ಬಂಧನ, ಸೀತೆಗೆ ದ್ರೌಪದಿಗೆ ಸೆರೆ,
ಹರಿ ಹಂದಿಯಾದ, ಅರುಹಂಗೆ ಲಜ್ಜೆ,
ಬ್ರಹ್ಮನ ಶಿರಹೋಯಿತ್ತು,
ಬಲ್ಲಿದನೆಂಬವನ ಕೊಡೆವಿಡಿಸದೆ ವಿಧಿ ?
ಜತ್ತಕನೆಂಬವನ ಕತ್ತೆಯ ಮಾಡಿತ್ತು.
ದಶಮುಖನ ನಾಯ ಡೋಣೆಯಲ್ಲಿ ಉಣಿಸಿತ್ತು.
ದೇವೇಂದ್ರನ ಮೈಯ್ಯ ನಾಣುಗೆಡಿಸಿತ್ತು.
ಶೂದ್ರಕನ ತಲೆ ಕಂಚಿಯಾಲದಲ್ಲಿ ನೇರಿತ್ತು.
ಕೂಡಲಸಂಗಮದೇವಯ್ಯಾ,
ನೀ ಮಾಡಿದ ಮಾಯೆಯನಂತರನಾಳಿಗೊಂಡಿತ್ತು.

||೨೯೯||

೧೨೬೦

ಪಂಚಬ್ರಹ್ಮಾತ್ಮಕದಿಂದುದಯವಾದ,
ಪಂಚಗವ್ಯ ಗೋಮಯವನು
ಆಗಮಮತದಿಂದ ದಹಿಸಿ, ಸಮಸ್ತ ಜನಗಳು ಧರಿಸುವ
ಭಸಿತವಿದು ನೋಡಾ ಕೂಡಲಸಂಗಯ್ಯಾ.

||೩೦೦||

೧೨೬೧

ಪಂಚಮುಖವ ಪೂಜಿಸುವಯ್ಯಗಳು ನೀವು ಕೇಳಿರಯ್ಯಾ;
ಪಂಚಲಿಂಗವಾವುದೆಂಬುದ ನೀವು ಕೇಳಿರೆ !
ಪೃಥ್ವಿ, ಅಪ್ಪು, ತೇಜ, ವಾಯು, ಆಕಾಶವೆಂಬ

ಈ ಐದರಲ್ಲಿ ನೊಂದುಬೆಂದಯ್ಯಗಳು ನೀವು ಕೇಳಿರೆ !
 ನಾನವನೊಲ್ಲೆ, ನಾನವನಂಗವಿಸುವನಲ್ಲ, ನಾನವ ಹಿಡಿವನಲ್ಲ,
 ಸನ್ಯಾಸದೊಳಗಾಡಿ ಸಮೀಪಕ್ಕೆ ಬಾಹಾತನಲ್ಲ,
 ಕ್ಷಪಣರೊಳಗಾಡಿ ಲಜ್ಜೆದೋರುವವನಲ್ಲ,
 ಲಿಂಗದೊಳಗಾಡಿ ಅಂಗವ ಬಿಡುವವನಲ್ಲ,
 ಸರ್ವದೊಳಗಾಡಿ ಅಧೋಗತಿಗಿಳಿವವನಲ್ಲ.
 ನಾನು ಜಂಗಮದಾಸೋಹದೊಳಗಾಡಿ ನಿಮ್ಮ ಕಂಡೆ
 ಕೂಡಲಸಂಗಮದೇವಾ.

||೩೦೧||

೧೨೬೨

ಪಂಚಾಮೃತದಲ್ಲಿ ಉಂಡರೇನು ?
 ಮಲಮುತ್ರ ವಿಷಯ ಘನವಕ್ಕು.
 ಭ್ರಾಂತು ಬೇಡ ಮರುಳೆ
 ಬೇಡದು ಕಾಯಗುಣ.
 ಆಸೆಯಾಮಿಷ ತಾಮಸ ಹಸಿವು ತೃಪ್ತೆ
 ವ್ಯಸನ ವಿಷಯಾದಿಗಳಲ್ಲಿ
 ಹಿರಿಯರು, ಗರುವರುಂಟೆ ?
 ಭ್ರಾಂತು ಬೇಡ ಮರುಳೆ ?
 ಬೇಡದು ಕಾಯಗುಣ.
 ಈ ಭೇದವ ಭೇದಿಸಬಲ್ಲಡೆ
 ಕೂಡಲ ಸಂಗನ ಶರಣರ ಸಾಣೆಯಲ್ಲಿ ಸವೆದ
 ಶ್ರೀಗಂಧದಂತಿರಬೇಕು ಶರಣ.

||೩೦೨||

೧೨೬೩

ಪಂಚೇಂದ್ರಿಯಂಗಳರತು ತನುಮನವ ನಿಲಿಸಬಲ್ಲಡೆ
 ಚೆನ್ನನ ಪ್ರಸಾದ ಲಿಂಗಕ್ಕೋಗರವಾಗದೆ ?
 ನಾಲಗೆಯ ರುಚಿಯ ನಾಣಕ್ಕೆ ತಂದು ಮರಳಿ ಲಿಂಗಾರ್ಪಿತವ ಮಾಡಿದಡೆ,
 ಮನದ ಭಾವವ ಕೈಕೊಂಡ ಕಾರಣ,
 ನಮ್ಮ ಕೂಡಲಸಂಗಮದೇವನಿಗೆ ಕೊಡಬಹುದು ಕಾಣಾ, ಪ್ರಭುವೆ. ||೩೦೩||

೧೨೬೪

ಪಂಚೇಂದ್ರಿಯಂಗಳೆಂಬ ಪಂಚವಿಷಯವೆಂಬ
 ವಿಷಯದೊಳಗೆ ಆಳುತ್ತ ಏಳುತ್ತ ಬೀಳುತ್ತಲಿದೇನೆ,

ಓಂ ನಮಃ ಶಿವಾಯ, ಓಂ ನಮಃ ಶಿವಾಯನೆಂಬುತಿದೇನೆ,
ಕೂಡಲಸಂಗಮದೇವಾ, ಪರಿಹರಿಸುವರ ಕಾಣೆ.

||೩೦೪||

೧೨೬೫

ಪರಿಮಿತಕೆ ನಡೆತಂದು ಪರುಷದ ಸಿಂಹಾಸನದ ಮೇಲೆ
ಪರಮಗುರು ಮೂರ್ತಿಗೊಂಡಿರಲು,
ಪರಮಾನಂದಜಲದಿಂದ ಪಾದಾರ್ಚನೆಯಂ ಮಾಡಿ,
ದಿವ್ಯಸುಗಂಧಮಂ ಲೇಪಿಸಿ, ಅಕ್ಷಯವೆಂಬ ಅಕ್ಷತೆಯನಿಟ್ಟು,
ಹೃದಯಕಮಲದ ಪುಷ್ಪದಿಂದ ಪೂಜೆಯ ಮಾಡಿ,
ಸುಜ್ಞಾನವಾಸನೆಯೆಂಬ ಧೂಪಮಂ ಬೀಸಿ,
ಭಕ್ತಿಸಾರಾಯವೆಂಬ ನೈವೇದ್ಯಮಂ ಸಮರ್ಪಿಸಿ,
ಪರಮಹರುಷವನೆ ಹಸ್ತಮಜ್ಜನಕ್ಕೆರೆದು,
ತ್ರಿಕರಣಶುದ್ಧವೆಂಬ ತಾಂಬೂಲಮಂ ಕೊಟ್ಟು,
ಸಮರಸಸಂಗದಿಂದ ಕೂಡಲಸಂಗಮದೇವರ ಶರಣ
ಪ್ರಭುದೇವರ ಕರುಣವೆನಗಾಯಿತ್ತು.

||೩೦೫||

೧೨೬೬

ಪವಿತ್ರಲಿಂಗಕ್ಕೆ ಅಪವಿತ್ರವ ಕೊಡಲೊಲ್ಲೆನೆಂಬುದೆನ್ನ ಭಾಷೆ,
ಧರೆಯೊಳು ಬೆಳೆದುವೆಲ್ಲಾ ಅಪವಿತ್ರವೆಂಬುದ ಬಲ್ಲೆನಾಗಿ ನಾನವನೊಲ್ಲೆ,
ಪಾಚಿಗಟ್ಟಿ ಹೊಲದಲ್ಲಿ ಒಂದು ಲಿಂಗಮೂರ್ತಿದೋರಿದಡೆ ಅದು ದಿವ್ಯಕ್ಷೇತ್ರ,
ಅಲ್ಲಿದ್ದವರೆಲ್ಲರೂ ಪವಿತ್ರಕಾಯರು.
ಇದು ಕಾರಣ ಅನಘ ಅನಾದಿ ಜಂಗಮಮುಖದಿಂದೊಗೆದ ಪ್ರಸಾದ,
ಕೂಡಲಸಂಗಯ್ಯಾ, ನಿಮಗೆ ನೈವೇದ್ಯವೆನಗೆ ಪ್ರಸಾದ ತಪ್ಪದು,
ನಿಮ್ಮವರು ಸವಿದ ಸವಿಯ ಕೈಯಾಂತು ಕೊಂಡುದ ನಾ ಬಲ್ಲೆನಾಗಿ. ||೩೦೬||

೧೨೬೭

ಪಿಂಡವೇ ಆದಿಯಾಗಿ, ಜ್ಞಾನವೇ ಶೂನ್ಯವಾಗಿ,
ಆದಿ ಅಂತ್ಯಗಳೆರಡು ಮಧ್ಯದಲ್ಲಿ ನಿಲ್ಲಲು
ನೂರು ಒಂದರ ಮೇಲೆ ನಿಂದು
ಒಂದೇ ನೂರಾಗಿ ನಿಂದ ಮೇಲೆ
ನೂರೊಂದೆಂಬುದಿಲ್ಲವಾಗಿ
ಕೂಡಲಸಂಗಮದೇವನೆಂಬ ಸೊಲ್ಲು ಇಲ್ಲ.

||೩೦೭||

೧೨೬೮

ಪುಣ್ಯಗಳಹ ಕಾಲಕ್ಕೆ ಹಗೆಗಳು ತನ್ನವರಹರು,
 ಪುಣ್ಯಗಳಹ ಕಾಲಕ್ಕೆ ಮಣ್ಣು ಹೊನ್ನಹುದು,
 ಪುಣ್ಯಗಳಹ ಕಾಲಕ್ಕೆ ಹಾವು ಲೇವಳವಹುದು,
 ಪುಣ್ಯಗಳಹ ಕಾಲಕ್ಕೆ ಅನ್ಯರು ತನ್ನವರಹರು.
 ಇಂತಪ್ಪ ಪುಣ್ಯಂಗಳೆಲ್ಲವೂ ಭಕ್ತಿಯಿಂದಹುದು,
 ಭಕ್ತಿ ಕೆಟ್ಟಡೆ ಪುಣ್ಯವು ಕೆಡುವುದು.
 ಇಂತಪ್ಪ ಭಕ್ತಿಯೂ ಪುಣ್ಯವೂ ಚೆನ್ನಬಸವಣ್ಣನಿಗುಂಟಾಗಿ,
 ನಾನು ಬದುಕಿದೆನಯ್ಯಾ, ಕೂಡಲಸಂಗಮದೇವಾ.

||೩೦೮||

೧೨೬೯

ಪುಣ್ಯವೆಂದರಿಯೆ, ಪಾಪವೆಂದರಿಯೆ,
 ಸ್ವರ್ಗವೆಂದರಿಯೆ ನರಕವೆಂದರಿಯೆ,
 ಹರಹರ ಮಹಾದೇವ ಶಿವಶರಣೆಂದು ಶುದ್ಧ ನೋಡಯ್ಯಾ,
 ಹರಹರ ಮಹಾದೇವ ಶಿವಶರಣೆಂದು ಧನ್ಯ ನೋಡಯ್ಯಾ.
 ಕೂಡಲಸಂಗಮದೇವಯ್ಯಾ,
 ನಿಮ್ಮನರ್ಚಿಸಿ, ಪೂಜಿಸಿ ನಿಶ್ಚಿಂತನಾದೆ.

||೩೦೯||

೧೨೭೦

ಪ್ರಣವಾರೂಢನು, ಪ್ರಣವಪ್ರಕೃತಿಸಂಜ್ಞನು,
 ಪ್ರಣವಸಂಗಸಮರಸ,
 ನಮ್ಮ ಕೂಡಲಸಂಗಮದೇವರು.

||೩೧೦||

೧೨೭೧

ಪ್ರಸಾದಿಯ ಪ್ರಸಾದದಲೊದಗಿದ ಪ್ರಸಾದಿಯನು
 ಏನೆಂದುಪಮಿಸುವೆನು ?
 ಏನೆಂದು ಸ್ತುತಿಸುವೆನಯ್ಯಾ,
 ಮಹಾಪ್ರಸಾದಿಗೆ ಮಹಾಘನಪ್ರಸಾದವಾದ ಪ್ರಸಾದಿಯನು ?
 ಅಗಮ್ಯಪ್ರಸಾದದಲ್ಲಿ ಸ್ವಾಯತವಾದ
 ಕೂಡಲಸಂಗಮದೇವಾ,
 ನಿಮ್ಮ ಶರಣ ಚೆನ್ನಬಸವಣ್ಣಗೆ ನಮೋ ನಮೋ ಎಂಬೆನು.

||೩೧೧||

೧೨೨೨

ಪ್ರಾಣಲಿಂಗ ಪ್ರವೇಶಿತನಾಗಿ ಪ್ರಸಾದದಲ್ಲಿ ಸನ್ನಹಿತನಯ್ಯಾ,
ಲಿಂಗಾರ್ಪಿತವಲ್ಲದೆ ಅನರ್ಪಿತವ ಮುಟ್ಟಲೇಯನಯ್ಯಾ,
ಅಂಗಗುಣಗಳೆಲ್ಲ ವನತಿಗಳೆದು ಪ್ರಸಾದದಲ್ಲಿ ಬ್ರಹ್ಮಚಾರಿಯಾದನು
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.

||೩೧೨||

೧೨೨೩

ಫಲವ ಸಲಿಸುವನ್ನಬರ ಬಿತ್ತು ಸಿಪ್ಪೆ ಉಭಯವು ಇರಬೇಕು.
ಸಾರವ ಸಲಿಸಿದಲ್ಲಿ ಸಮಯ ಉಳಿಯಿತ್ತು.
ನಮ್ಮ ಕೂಡಲಸಂಗಮದೇವರಲ್ಲಿ
ಹಾಗರಿಯಬೇಕು, ಎಲೆ ಘಟ್ಟವಾಳಯ್ಯಗಳೆ.

||೩೧೩||

೧೨೨೪

ಬಟ್ಟಬಯಲಲ್ಲಿ ಒಂದು ತಲೆಯಿಲ್ಲದ ಆನೆಯಿದ್ದಿತ್ತು,
ಆನೆ ಬಂದು ಆನೆಯ ನುಂಗಿ ತಾನೆ ಅಳಿಯಿತ್ತು,
ಅಂತರವಿಲ್ಲದ ಒಳಗು, ಅವಲಂಬನವಿಲ್ಲದ ಹೊರಗು ನೋಡಾ.
ದಳವಿಲ್ಲದ ಕುಸುಮದ ಗದ್ದುಗೆಯಲ್ಲಿ ಒಡಲಿಲ್ಲದ ಘನವು ಮೂರ್ತಿಗೊಂಡು,
ವಿಚಿತ್ರವಾಯಿತ್ತು ಜಗವೆಲ್ಲ.
ಕೂಡಲಸಂಗಮದೇವರ ಶರಣ ಪ್ರಭುದೇವರ ಶ್ರೀಪಾದಕ್ಕೆ
ಆನು ನಮೋ ನಮೋ ಎಂಬೆನು.

||೩೧೪||

೧೨೨೫

ಬಡಗವಾಗಿಲ ಪೌಳಿಯ ಭರವಸದಿಂ ಪೊಕ್ಕು,
ಪಶ್ಚಿಮದ್ವಾರದ ಧವಳಾರಮಂ ಪಶ್ಚಿಮದಿ ಪೊಕ್ಕು,
ತ್ರಿವಿಧಗತಿಯ ಶೂನ್ಯಸಿಂಹಾಸನದ ಮೇಲೆ ತರಹರವಾದಡೆ
ನಂಬುವುದೆನ್ನ ಮನವು.
ಕೂಡಲಸಂಗಮದೇವರು ಸಾಕ್ಷಿಯಾಗಿ,
ನೀನು ನಮ್ಮ ಕೋಪಿಸಿದಡೆ ಕೋಪಿಸು, ಚೆನ್ನಬಸವಣ್ಣಾ.

||೩೧೫||

೧೨೨೬

ಬಣ್ಣವನಿಟ್ಟು ಮೆರೆವ ಅಣ್ಣನ ಭಕ್ತಿ
ಸುಣ್ಣದ ಕಲ್ಲ ಕಟ್ಟಿ ಮಾಡುವ ಬಿದ್ಧಂತೆ ಆಯಿತ್ತು.

ತನ್ನ [ಬಣ್ಣ ತನ್ನ ಸು]ಡುವುದು,

ತನ್ನ ಸುಡದ ಹಾಗೆ ನೆನೆಯಾ, ಕೂಡಲಸಂಗಮದೇವನ.

||೩೧೬||

೧೨೨೨

ಬಲೆಗೆ ಸಿಲ್ಕಿದ ಮೃಗದಂತೆ ನಾನಯ್ಯಾ,

ಮರಿದಪ್ಪಿದ ಹುಲ್ಲೆಯಂತೆ ದೆಸೆದೆಸೆಗೆ ಬಾಯಿಬಿಡುತ್ತಿದ್ದೇನೆ.

ನಾನಾರ ಸಾರುವೆನಯ್ಯಾ, ತಾಯಾಗಿ ತಂದೆಯಾಗಿ ನೀನೇ,

ಸಕಲ ಬಂಧುಬಳಗ ನೀನೇ ಕೂಡಲಸಂಗಮದೇವಾ.

||೩೧೭||

೧೨೨೮

ಬಸವನಿದ್ದಂತೆ ಊರ ಪಶುವನೊಯಿವರೆ ಸಂಗಯ್ಯಾ ?

ಕಗ್ಗಾಯಿಯಿದ್ದಂತೆ ಹೂಮಿಡಿಯನೊಯಿವರೆ ಸಂಗಯ್ಯಾ ?

ನಾನಿದ್ದಂತೆ ನನ್ನ ಶಿಶು ಸಂಗಯ್ಯನನೊಯಿವರೆ

ಕೂಡಲಸಂಗಯ್ಯಾ ?

||೩೧೮||

೧೨೨೯

ಬಸುರೆ ಬಾಯಾಗಿ, ಬಾಯಿ ಬಸುರಾಗಿಪ್ಪುದ ತೊಡೆದ,

ಕಣ್ಣೆ ತಲೆಯಾಗಿ, ತಲೆಯೆ ಕಣ್ಣಾಗಿರಿಸಿದ,

ಕಾಲೆ ಕೈಯಾಗಿ, ಕೈಯೆ ಕಾಲಾಗಿ ನಡೆಸಿದ,

ನೆಳಲನುಟ್ಟು ಸೀರೆಯನೆನಗೆ ಉಡುಗೊರೆಯ ಕೊಟ್ಟನು,

ಮಥನವಿಲ್ಲದ ಸಂಗಸುಖವನೆನಗೆ ತೋರಿದನು.

ಕೂಡಲಸಂಗಮದೇವಾ,

ಪ್ರಭುವಿನ ಶ್ರೀಪಾದಕ್ಕೆ ಶರಣೆನುತ್ತಿದೆನು.

||೩೧೯||

೧೨೩೦

ಬಾಗಿಲ ಮುಂದೆ ಬಾಳೆ ಬಿತ್ತುವುದಯ್ಯಾ.

ಬಾಳೆಗೊನೆವಾಗದ ಮುನ್ನ

ಕೂಡಿಕೊಳ್ಳಿ ಕೂಡಲಸಂಗಮದೇವನ.

||೩೨೦||

೧೨೮೧

ಬಾಳತ್ವಕ್ಕೆಂದು ಮಧುವ ತಂದು
ಕೊಡನ ತುಂಬಿದ ಜೇನಹುಳುವಿನಂತೆ ತಾನುಂಬುದು,
ತನ್ನೆಂಜಲ ಜಗವುಂಬುದು ನೋಡಯ್ಯಾ.
ಶಿವಭಕ್ತನಾಗಿ ಶಿವಾನ್ನವನೆ ಕೊಂಡು,
ಒಕ್ಕಮಿಕ್ಕ ವಸ್ತುವ ಜಂಗಮಕ್ಕಿಕ್ಕುವಾತನೆ ಭಕ್ತ,
ಕೊಂಡಾತನೆ ಜಂಗಮ.
ನಡುವೆ ನೀ ಬಂದು ಭಂಡು ಮಾಡದಿರೈ
ಕೂಡಲಸಂಗಮದೇವಾ.

||೩೨೧||

೧೨೮೨

ಬಿತ್ತು ಬೆಳೆಯಿತ್ತು, ಕೆಯ್ಯ ಕೊಯ್ಯಿತ್ತು, ಗೂಡು ಮುರಿಯಿತ್ತು,
ಕುತ್ತುರಿಯೊಟ್ಟಿತ್ತು, ಒಕ್ಕಿತ್ತು ತೂರಿತ್ತು ಅಳೆಯಿತ್ತು, ಸಲಗೆ ತುಂಬಿತ್ತು.
ಕೂಡಲಸಂಗಮದೇವಯ್ಯಾ,
ಮೇಟೆ ಕಿತ್ತಿತ್ತು, ಕಣ ಹಾಳಾಯಿತ್ತಯ್ಯಾ.

||೩೨೨||

೧೨೮೩

ಬಿತ್ತದೆ ಬೆಳೆಯದೆ ಬೆಳೆದ ಹೆಬ್ಬೆಳಸಿನ ರಾಶಿಯ ನೋಡಾ,
ಸುಗಂಧ ಬಂಧುರದಂತೆ ಹುಟ್ಟುತ್ತವೆ ಪರಿಮಳ !
ಆದಿ ಅನಾದಿಯಿಲ್ಲದ ಮುನ್ನ ತನ್ನಿಂದವೆ ತಾನಾಗಿದ್ದ ಕಾರಣ
ಮುಟ್ಟದೆ ತಟ್ಟದೆ ಗುರುಕಾರುಣ್ಯವ ಪಡೆದು, ಲಿಂಗ ಸಯವಾಗಿ,
ಎನಗೆ ಗತಿಪಥವ ತೋರಿಸಬೇಕೆಂದು ಆಗಾದನು,
ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.

||೩೨೩||

೧೨೮೪

ಬೆಟ್ಟದ ಕಲ್ಲು ಸೋರೆಯ ಕೂಡೆ ಆಡಿದಂತಾಯಿತ್ತಯ್ಯಾ,
ಜಾತಿಯಲ್ಲದ ಜಾತಿಯ ಕೂಡಿ
ಅದರ ಪರಿಯಂತೆ,
ಸಂಗವಲ್ಲದ ಸಂಗವ ಮಾಡಿದಡೆ ಭಂಗತಪ್ಪದು, ಕೂಡಲಸಂಗಮದೇವಾ. ||೩೨೪||

೧೨೮೫

ಬೆದರಿಸುವ, ಬೆಚ್ಚಿಸುವ, ಮುಯ್ಯಾನುವ,
 ಮೇಳವಾಡುವ, ಆಳಿಗೊಳಿಸುವ,
 ಆಳಲಿ ನುಡಿಸುವ, ಬಳಲಿಸುವನೊತ್ತಿ ನೋಡುವ,
 ಒಳಹೊರಗೆ ಹೊಳದು ಹೋಹ, ಕೇಳದೆ ಬಹ,
 ಬೇಳು ಮಾಡುವನಾಳವಾಡುವ, ಹೊಳೆದು ಹೋಹ,
 ನಾ ಇದಕ್ಕಂಜೆ ಕೂಡಲಸಂಗಮದೇವಾ.

||೩೨೫||

೧೨೮೬

ಬೇಡದಿರು ಶಿವಭಕ್ತರಲ್ಲ ದವರ, ಬೇಡಿ ಬೋಡಾಗದಿರು,
 ಬೇಡಿದಡೆ ಹುರುಳಿಲ್ಲ.
 ಬೇಡಿದ ಕೈಗೆ ಕಡೆಯಿಲ್ಲದೆ ಕೊಡಬಲ್ಲರು
 ಕೂಡಲಸಂಗನ ಶರಣರು.

||೩೨೬||

೧೨೮೭

ಬ್ರಹ್ಮನೆಂದೆನ್ನೆ ಬ್ರಹ್ಮುಗನೆಂದೆನ್ನೆ, ನಾರಣನೆಂದೆನ್ನೆ ನಾರುಗನೆಂದೆನ್ನೆ
 ಜಿನನೆಂದೆನ್ನೆ, ಜಿನುಗನೆಂದೆನ್ನೆ, ಭೈರವನೆಂದೆನ್ನೆ ಭೈರುಗನೆಂದೆನ್ನೆ.
 ವೀರಭದ್ರ ಕೊಲುವಲ್ಲಿ, ವಿಷವಟ್ಟಿ ಸುಡುವಲ್ಲಿ
 ಕೂಡಲಸಂಗಮದೇವಾ, ಶಿವಧೋ ಶಿವಧೋ.

||೩೨೭||

೧೨೮೮

ಭಂಡವ ತುಂಬಿದ ಬಳಿಕ
 ಸುಂಕವ ತೆತ್ತಲ್ಲದೆ ವಿರಹಿತ ಹೋಗಬಾರದು.
 ಲಿಂಗಸಂಬಂಧಿಯಾದಡೆ ಜಂಗಮಪ್ರೇಮಿ ನೀನಾಗು,
 ಅಲ್ಲದಿದ್ದಡೆ ಪರುಷ ದೊರೆಕೊಳ್ಳದಯ್ಯಾ,
 ಜಂಗಮದಲ್ಲಿ ನಿರುತ ಭರಿತ, ಕೂಡಲಸಂಗಮದೇವ.

||೩೨೮||

೧೨೮೯

ಭಕ್ತನ ಕಾಯವ ಜಂಗಮ ಧರಿಸಿಪ್ಪ ನೋಡಾ,
 ಜಂಗಮದ ಪ್ರಾಣವ ಭಕ್ತ ಧರಿಸಿಪ್ಪ ನೋಡಾ.

ಭಕ್ತನಲ್ಲಿಯೂ ಭಕ್ತಜಂಗಮವೆರಡೂ ಸನ್ನಹಿತ,
 ಜಂಗಮದಲ್ಲಿಯೂ ಜಂಗಮಭಕ್ತವೆರಡೂ ಸನ್ನಹಿತ,
 ಜಂಗಮಕ್ಕಾದಡೂ ಭಕ್ತಿಯೆ ಬೇಕು,
 ಭಕ್ತಂಗೆ ಭಕ್ತಿಸ್ಥಲವೆ ಬೇಕು.
 ಭಕ್ತನ ಅರ್ಥಪ್ರಾಣಾಭಿಮಾನಕ್ಕೆ ತಾನೆ ಕಾರಣನೆಂದು ಬಂದ ಜಂಗಮ
 ಆ ಭಕ್ತನ ಮನೆಗೆ ತಾನೆ ಕರ್ತನಾಗಿ ಹೊಕ್ಕು,
 ತನುಮನಧನಂಗಳೆಲ್ಲ ವನೊಳಕೊಂಡು,
 ಆ ಭಕ್ತನ ಪಾವನವ ಮಾಡಬಲ್ಲಡೆ ಆತ ಜಂಗಮವೆಂಬೆ.
 ಆ ಜಂಗಮದ ಗಳಗರ್ಜನೆಗೆ ಸೈರಿಸಿ,
 ಮುಡುಹಿಂಗ ಮುನ್ನೂರು ಪಟ್ಟವ ಕಟ್ಟಿದಡೆ
 ಆತ ಭಕ್ತನೆಂಬೆ.
 ತನ್ನ ಮಠಕ್ಕೆ ತಾ ಬಹಡೆ ಮುನಿಸುಂಟೆ ?
 ಕೂಡಲಸಂಗನ ಶರಣರ ಮನೆಯ ಬಾಗಿಲುಗಾಹಿ ನಾನಾಗಿದ್ದು
 ಕರ್ತರು ಗೃಹಕ್ಕೆ ಬಂದಡೆ ಬೇಕು ಬೇಡೆನ್ನೆ.

||೨೨೯||

೧೨೯೦

ಭಕ್ತಿಯುಕ್ತಿಯನರಿಯೆ, ಪೋಡಶೋಪಚಾರವನರಿಯೆ,
 ಭಾವನಿಭಾವವನರಿಯೆ, ಜ್ಞಾನಮಹಾಜ್ಞಾನವನರಿಯೆ,
 ಕೂಡಲಸಂಗಮದೇವಯ್ಯಾ,
 ಮಡಿವಾಳತಂದೆಗಳ ಪಾದಕ್ಕೆ ನಮೋ ನಮೋ ಎನುತಿದೆನು.

||೨೩೦||

೧೨೯೧

ಭಕ್ತಿಯೆಂಬ ಪಿತ್ತ ತಲೆಗೇರಿ ಕೈಲಾಸದ ಬಟ್ಟಿಯ ಹತ್ತುವ ವ್ಯರ್ಥರ ಕಂಡು
 ಎನ್ನ ಮನ ನಾಚಿತ್ತು, ನಾಚಿತ್ತು.
 ಕೈಲಾಸವೆಂಬುದೇನೋ, ಪೃಥ್ವಿಯ ಮೇಲೊಂದು ಮೊರಡಿ,
 ಆ ಪೃಥ್ವಿಗೆ ಲಯವುಂಟು, ಆ ಮೊರಡಿಗೇಯು ಲಯವುಂಟು,
 ಅಲ್ಲಿರ್ಪ ಗಂಗೆವಾಳುಕಸಮರುದ್ರಿಗೂ ಲಯವುಂಟು,
 ಇದು ಕಾರಣ,
 'ಯದ್ಧೃಷ್ಟಂ ತನ್ನಷ್ಟಂ' ಎಂಬ ಶ್ರುತಿಯು ಸೋಡಿ ತಿಳಿದು,
 ಬಟ್ಟಬಯಲು ತುಟ್ಟತುದಿಯ ಮೆಟ್ಟಿನಿಂದ
 ಕೂಡಲಸಂಗಾ. ನಿಮ್ಮ ಶರಣ.

||೨೩೧||

೧೨೯೨

ಭಕ್ತಿಯೆಂಬುದು ಅನಿಯಮ ನೋಡಯ್ಯಾ,
ಅದು ವಿಷದ ಕೊಡ; ತುಡುಕಬಾರದು,
ಅಂಗಕ್ಕೆ ಹಿತವಲ್ಲ, ಸಿಂಗಿ ನೋಡಯ್ಯಾ,
ಅದು ವಿಚಿತ್ರ, ವಿಸ್ಮಯ ಕೂಡಲಸಂಗಮದೇವಾ.

||೩೩೨||

೧೨೯೩

ಭಕ್ತಿರತಿಯೆಂಬ ಮದುವೆಗೆ-
ಕಣಗಿಲೆಲೆಯ ಉಂಗುರವನಿಕ್ಕಿ,
ಮೊಲ್ಲೆಮಲ್ಲಿಗೆಯ ತೆರೆಯ ಕಟ್ಟಿ,
ಸೇವಂತಿಗಳೆ ಚಪ್ಪರವನಿಕ್ಕಿ,
ಪುಷ್ಟಜಾತಿಗಳೆಲ್ಲಾ ನಿಬ್ಬಣವ ಬನ್ನಿರೇ.
ನಮಗೆಯು ನಮ್ಮ ಕೂಡಲಸಂಗಮದೇವಗೆಯು ಮದುವೆ.

||೩೩೩||

೧೨೯೪

ಭವಭವದಲ್ಲಿ ಭಕ್ತನಾದಡೆ ಆ ಭವವೆ ಲೇಸು ಕಂಡಯ್ಯಾ.
ಲಿಂಗಾರಾಧನೆ, ಜಂಗಮಾನುಭವ ಅಂದಂದಿಗೆ ಪರಮಸುಖವಯ್ಯಾ.
ಎಂದೆಂದೂ ನಾನಿದನೆ ಬಯಸುವೆ ತಂದೆ, ಕರುಣಿಸಯ್ಯಾ
ಕೂಡಲಸಂಗಮದೇವಾ.

||೩೩೪||

೧೨೯೫

ಭವರೋಗವೈದ್ಯನೆಂದು ನಂಬಿದೆ ನಾನು,
ಒಮ್ಮಿಂಗೆ ಕರುಣಿಸಯ್ಯಾ ಭಕ್ತಿಫಲಪ್ರದಾಯಕ.
ನೀನು ಒಮ್ಮಿಂಗೆ ಕರುಣಿಸಯ್ಯಾ
ಜಯ ಜಯ ಶ್ರೀ ಮಹಾದೇವ ಎನುತಿದೇನು.
ಕೂಡಲಸಂಗಮದೇವಯ್ಯಾ,
ನಿಮ್ಮ ಶ್ರೀಪಾದಕ್ಕೆ ನಮೋ ನಮೋ ಎನುತಿದೇನು.

||೩೩೫||

೧೨೯೬

ಭವವಿಲ್ಲದಡೇನು, ಬಂಧನವಿಲ್ಲದಡೇನು,
ಶಿವಗಣಗಳೆಲ್ಲರ ಮನಕ್ಕೆ ಬಾರದುದೆ ಭವಬಂಧನ ನೋಡಾ.

ಪರಹಿತಾರ್ಥವಾಗಬೇಕೆಂದು ಲಿಂಗವ ಕೊಟ್ಟಡೆ
 ನಿಮ್ಮ ಪ್ರಮಥರ ಮುಂದೆ ಶಿವ ಮುನಿದು ಮರ್ತ್ಯಲೋಕಕ್ಕೆ ಕಳುಹಿಸಿದನು.
 ಅಂಗದ ಮೇಲೆ ಲಿಂಗವುಳ್ಳುದೆಲ್ಲವೂ ಸಂಗಮನಾಥನೆಂದು ನಂಬಿದಲ್ಲಿ
 ನಿಮ್ಮ ಪ್ರಮಥರೆನ್ನನೊಳಗಿಟ್ಟುಕೊಂಡರು.
 ಜಂಗಮಮುಖದಲ್ಲಿ ಲಿಂಗವನರಿಸಿಕೋ ಎಂದಡೆ
 ದಾಸೋಹವೆಂಬ ಪಸರವನಿಕ್ಕಿದೆನು.
 ಕೂಡಲಸಂಗಮದೇವರ ಮುಂದೆ
 ಜಂಗಮಮುಖದಲ್ಲಿ
 ಎಂದು ಸುಖಿಯಪ್ಪೆನು ಹೇಳಾ, ಚೆನ್ನಬಸವಣ್ಣಾ.

||೩೩೬||

೧೨೯೭

ಭವಿಸಂಗವನೊಲ್ಲೆ ನೊಲ್ಲೆ -
 ಆ ಸಂಗ ಮುಂದೆ ಅನಂತ ಭವಂಗಳಲ್ಲಿ ಬರಿಸುವುದಾಗಿ,
 ಅನ್ಯ ದೈವದ ಭಜನೆಯನೊಲ್ಲೆ ನೊಲ್ಲೆ -
 ಆ ಭಜನೆ ಮುಂದೆ ಅನಂತ ಘೋರವನುಣಿಸುವುದಾಗಿ,
 ಈ ಉಭಯ ಜಡತೆಯ ಹೊದ್ದದೆ ಹಿಂಗಿ ನಿಂದೆ,
 ಕೂಡಲಸಂಗಮದೇವಾ.

||೩೩೭||

೧೨೯೮

ಭೂಮಿಯ ಸಾರಾಯದಲೊಂದು ತರು ಬೆಳೆಯಿತ್ತು,
 ನವರಸಫಲವನಿತ್ತಿತ್ತು ನೋಡಾ.
 ಏನೆಂದರಿಯದೆ ಎಂತೆಂದರಿಯದೆ ಮರುಳಾದೆನು,
 ನಾನು ಮಾರಾರಿಯ ಬಲೆಯಲ್ಲಿ ಸಿಲುಕಿದೆನಯ್ಯಾ.
 ಕೂಡಲಸಂಗಮದೇವಯ್ಯಾ,
 ಚೆನ್ನಬಸವಣ್ಣನಿಂದಲಾನು ಬದುಕಿದೆನು.

||೩೩೮||

೧೨೯೯

ಭೇರುಂಡನ ಪಕ್ಕಿಗೆ ದೇಹ ಒಂದೆ,
 ತಲೆಯೆರಡರ ನಡುವೆ ಕನ್ನಡವ ಕಟ್ಟಿ
 ಒಂದು ತಲೆಯಲ್ಲಿ ಹಾಲನೆರೆದು
 ಒಂದು ತಲೆಯಲ್ಲಿ ವಿಷವನೆರೆದಡೆ

ದೇಹವೊಂದೇ, ವಿಷ ಬಿಡುವುದೇ ಆಯ್ಯಾ ?
ಲಿಂಗದಲ್ಲಿ ಪೂಜೆಯ ಮಾಡಿ ಜಂಗಮದಲ್ಲಿ ನಿಂದೆಯ ಮಾಡಿದಡೆ
ನಾನು ಬೆಂದೆ ಕಾಣಾ, ಕೂಡಲಸಂಗಮದೇವಾ.

||೩೩೯||

೧೩೦೦

ಮಡಿವಾಳ ಮಡಿವಾಳನೆಂಬರು, ಮಡಿವಾಳನೆಂಬುದನಾರೂ ಅರಿಯರು,
ಎನ್ನ ಮಲತ್ರಯದಲ್ಲಿ ಹೊದಕುಳಿಗೊಂಡ ಮನದ ಮೈಲಿಗೆಯ ತಂದು,
ತನ್ನ ಮನೆಗೆ ಕೊಂಡುಹೋಗಿ ಹಾಯ್ಕಿದಡೆ,
ಕೈಮುಟ್ಟಿದಡೆ ಆಗದೆಂದು ತನ್ನ ಪಾದದೊಳಗೆ ಮೆಟ್ಟಿ, ಅಲುಬಿ ಸೆಳೆದನಯ್ಯಾ.
ತನ್ನ ನಿರ್ಮಲವ ಕೊಟ್ಟನೆನಗೆ,
ಆ ಕೊಟ್ಟ ಬೀಳುಡಿಗಿಯ ಹೊದೆದುಕೊಂಡೆನಾಗಿ.
ಮಡಿವಾಳ ಮಾಚಿತಂದೆಯ ಕೃಪೆಯಿಂದಲಾನು ಬದುಕಿದನಯ್ಯಾ,
ಕೂಡಲಸಂಗಮದೇವಾ.

||೩೪೦||

೧೩೦೧

ಮತಿಗೆಟ್ಟು ಧೃತಿಗುಂದಿ ಬೇಳಾದನಯ್ಯಾ,
ಗತಿಗೆಟ್ಟು ವ್ರತಗೆಟ್ಟು ಧಾತುಗೆಟ್ಟು ಬಾಹಿರ ನಾನಯ್ಯಾ,
ಕಹಿಸೋರೆ ಮುತ್ತಂತಾಯಿತ್ತೆನ್ನ ಭಕ್ತಿ.
ನಡೆಲಿಂಗ ಜಂಗಮ ಮನೆಗೆ ಬರಲು
ಇಂಬುಗೊಳಲರಿಯದೆ ಕೆಟ್ಟ ಕೇಡನೇನೆಂದುಪಮಿಸುವೆನಯ್ಯಾ,
ನವರತ್ನವ ಕಿತ್ತು ಮಡುವಿನೊಳಗೆ ಹಾಯ್ಕಿದ ಕಪಿಯಂತಾಯಿತ್ತೆನ್ನ ಭಕ್ತಿ
ಕೂಡಲಸಂಗಮದೇವರ ತಂದುಕೊಟ್ಟಡೆ
ನಿಮ್ಮ ಚಮ್ಮಾವುಗೆಯ ಹೊತ್ತು ಕುಣಿದಾಡುವೆನು
ಕಾಣಾ, ಚೆನ್ನಬಸವಣ್ಣಾ.

||೩೪೧||

೧೩೦೨

ಮನದೊಡೆಯ ಮನೆಗೆ ಬಂದಡೆ ಕನಕದ ತೋರಣವ ಕಟ್ಟಿ,
ಷಡುಸಮ್ಮಾರ್ಜನೆಯ ಮಾಡಿ, ರಂಗವಾಲಿಯನಿಕ್ಕಿ,
ಉಘೇ, ಚಾಂಗು, ಭಲಾ ಎಂಬೆನು.
ಕೂಡಲಸಂಗಮದೇವಾ,
ನಿಮ್ಮ ಶರಣ ಪ್ರಭುದೇವರು ಬಂದಡೆ
ಉಬ್ಬಿ ಕೊಬ್ಬಿ ನಲಿನಲಿದಾಡುವೆ.

||೩೪೨||

೧೩೦೩

ಮನ ಮಜ್ಜನ, ತನು ಸಿಂಹಾಸನ,
ನೆನಹೆ ನಾಗವತ್ತಿಗೆಯಾಯಿತ್ತಾಗಿ
ಅರಿಯಲಿಲ್ಲ, ಮರೆಯಲಿಲ್ಲ ತೆರಹಿಲ್ಲದೆ ಇದ್ದುದಾಗಿ.
ಎಲೆ ಕೂಡಲಸಂಗಮದೇವಯ್ಯಾ,
ಈಯನುವ ಅಲ್ಲಮ ತೋರಿದನು.

||೩೪೩||

೧೩೦೪

ಮನ ಮುಟ್ಟಿದ ಭಕ್ತಿಗೆ ತನುವೆ ಅರ್ಪಿತ,
ತನು ಮುಟ್ಟಿದ ಭಕ್ತಿಗೆ ಮನವೆ ಅರ್ಪಿತವಯ್ಯಾ,
ಎನ್ನ ತನುಮನವೆರಡೂ ನಿಮ್ಮ ಚರಣಕ್ಕೆ ವೇದ್ಯ ನೋಡಯ್ಯಾ.
ದೀರ್ಘದಂಡನಮಸ್ಕಾರಂ ನಿರ್ಲಜ್ಜಃ ಗುರುಸನ್ನಿಧೌ |
ಶರೀರಮರ್ಥಂ ಪ್ರಾಣಂ ಚ ಸದ್ಗುರುಭ್ಯೋ ನೀವೇದಯೇತ್ || ಎಂದುದಾಗಿ
ತ್ರಾಹಿ ತ್ರಾಹಿ ಶರಣಾರ್ಥಿ
ನೀವೇ ಬಲ್ಲಿರಿ ಕೂಡಲಸಂಗಮದೇವಾ.

||೩೪೪||

೧೩೦೫

ಮನವು ಮಹದೊಳಗೆ ಲೀಯವಾಗಿ
ಘಟವಿಡಿದು ಸುಳಿದಾಡುವ ಮಹಾಮಹಿಮಂಗೆ ಅಹುದಾಗದೆಂಬ ಭ್ರಾಂತೇಕೋ?
ಹಿಡಿತಹುದು, ಬಾರದಡೆ ಶಿರವನರಿದು ತಹುದು.
ಕೂಡಲಸಂಗಮದೇವರು ಬಲ್ಲಂತೆ ಮಾಡಲಿ.

||೩೪೫||

೧೩೦೬

ಮನೆಮನೆದಪ್ಪದೆ ಹಗಹದ ಬತ್ತ ಎನಗಿಲ್ಲೆಂದು ಬೆಂಬೀಳಲೇಕಯ್ಯಾ ?
ಶಿವಶರಣರೆಂಬ ಹಗಹದ ಬತ್ತ ಭವಭವದಲ್ಲಿ ಬಳಸಲುಂಟು.
ತವನಿಧಿಯ ಹಡೆದ ನಮ್ಮ ದಾಸಯ್ಯನುಂಟು,
ಕೂಡಲಸಂಗಮದೇವಾ.

||೩೪೬||

೧೩೦೭

ಮನ್ನಣೆ ತಪ್ಪಿದ ಬಳಿಕ ಅಲ್ಲಿರಬಹುದೆ ?
ಸಲಿಗೆ ತಪ್ಪಿದ ಬಳಿಕ ಸಲುವುದೆ ಮಾತು ?
ತವಿದು ತಪ್ಪಿದಡೆ ಸಾವೊಂದು ತಪ್ಪದು.

ಬರಿದೆ ಚಿಂತಿಸಿ ಬಳಲಿ ಕೆಡಬೇಡ ಮನವೆ.
 ಅಹುದು ಆಗದೆಂಬ ಸಂದೇಹವುಳ್ಳಡೆ ಅಹುದೆ ?
 ಕೂಡಲಸಂಗಯ್ಯ ಕೊಟ್ಟಲ್ಲದಿಲ್ಲ.

||೩೪೭||

೧೩೦೮

ಮರ ಗಿಡು ಬಳ್ಳಿ ಧಾನ್ಯಗಳ ಬೆಳಸೆಲ್ಲವ ತರಿತರಿದು
 ಪ್ರಾಣವ ಕೊಂದುಂಡು, ಶರೀರವ ಹೊರೆವ ದೋಷಕ್ಕೆ
 ಇನ್ನಾವುದು ವಿಧಿಯಯ್ಯಾ ?
 ಒಂದಿಂದ್ರಿಯ ಮೊದಲಾಗಿ ಐದಿಂದ್ರಿಯ ಕಡೆಯಾದ
 ಜೀವಜಾಲದಲ್ಲಿದೆ ಚರಾಚರವೆಲ್ಲ.
 ಅದು ಕಾರಣ,
 ಕೂಡಲಸಂಗನ ಶರಣರು ಲಿಂಗಕ್ಕರ್ಪಿಸಿ ಪ್ರಸಾದವ ಕೊಂಡು
 ನಿರ್ದೋಷಿಗಳಾಗಿ ಬದುಕಿದರು.

||೩೪೮||

೧೩೦೯

ಮರಹಿಂದಲಾದ ಕುರುಹಿನ ಕಾಯವ ಧರಿಸಿಕೊಂಡು ಬಂದಡೆ,
 ಅದು ಎನಗೆ ಕುಂದಲ್ಲ ನೋಡು ದೇವಾ !
 ನಿಮ್ಮ ಲೀಲೆಯಿಂದ ಹಿಂದಾರು ಜನ್ಮದಲ್ಲಿ ಬಂದಡೆ,
 ಅದು ನಿಮ್ಮ ಜಂಗಮಭಕ್ತಿಯಿಂದ ಕಳೆದೆ ನೋಡಯ್ಯಾ.
 ಕಾಯವಿಲ್ಲದ ಜಂಗಮಕ್ಕೆ ಪ್ರಾಣವಿಲ್ಲದ ಮಾಟ,
 ಒಲ್ಲೆನೆಂಬುದಕ್ಕೆ ಕಾರಣವೇನು ಹೇಳಾ, ಕೂಡಲಸಂಗಮದೇವಾ ?

||೩೪೯||

೧೩೧೦

ಮರುಗದ ಗಿಡುವಿನಂತೆ ಹುಟ್ಟುತ್ತಲೆ ಪರಿಮಳ,
 ಎರವಿನ ಬಣ್ಣದೊರೆಗೆಡಿಸಿದ ಪರಿಯ ನೋಡಾ.
 ಹರನ ಪ್ರೇರಣೆಯೊಳಗೆ ಹಿರಿದೊಂದು ವಾರುಧಿ,
 ವಾರುಧಿಯೊಳಗಣ ಕಮಲ ಬಾಡಿ,
 ಕಮಲದೊಳಗೆ ಸುಳಿವ ಭ್ರಮರನ ಪಕ್ಕ ಮುರಿದು ಉರುಳಿದಡೆ
 ನಿರಂಜನವಾಯಿತ್ತು ನೋಡಾ.

ಹರಿಗೊಯಿದ ಮಿಂಚಿನ ಗೊಂಚಲ ನೆರೆವೋತು,
 ಇಂದುಕೋಟಿಪ್ರಭೆಯ ಶಾಂತಿಯನೊಳಕೊಂಡು
 ಕೂಡಲಸಂಗಮದೇವರ ನೆರೆವೋತ
 ಪ್ರಭುದೇವರ ಶ್ರೀಪಾದದಲ್ಲಿ ಭೃಂಗನಾಗಿ ಬದುಕಿದೆನು.

||೩೫೦||

೧೩೧೧

ಮರುಳ ಹಿಡಿದಿಹೆನೆಂಬವರು ಮರುಳಾಗಿ ಹಿಡಿಯಬೇಕು ಕೇಳಿರೆ.
 ಬಹುಬುದ್ಧಿಯ ಜಡರಿಗೆ ಹಿಡಿಯಬಾರದು.
 ನಿರವಯಲ ಬಯಲ ಹಿಡಿಯಬಹುದೆ ?
 ಕೂಡಲಸಂಗಮದೇವರ ಭಾವಶಸ್ತ್ರದಿಂದ ಗೆಲಿದುಕೊಂಡು ಬನ್ನಿ.

||೩೫೧||

೧೩೧೨

ಮಹಾಪ್ರಳಯದೊಳು
 ಧರೆ ಜಲದಲ್ಲಡಗಿತ್ತು, ಬ್ರಹ್ಮ ವಿಷ್ಣುವಿನಲ್ಲಡಗಿದ,
 ಜಲ ಅಗ್ನಿಯಲ್ಲಡಗಿತ್ತು, ವಿಷ್ಣು ರುದ್ರನಲ್ಲಡಗಿದ,
 ಅಗ್ನಿ ವಾಯುವಿನಲ್ಲಡಗಿತ್ತು, ರುದ್ರ ಈಶ್ವರನಲ್ಲಡಗಿದ,
 ವಾಯುವಾಕಾಶದಲ್ಲಡಗಿತ್ತು, ಈಶ್ವರ ಸದಾಶಿವನಲ್ಲಡಗಿದ,
 ಆಕಾಶ ಅಕ್ಷರ ಮೂರೆಂಬ ಓಂಕಾರದಲ್ಲಡಗಿತ್ತು, ಸದಾಶಿವನತೀತನಲ್ಲಡಗಿದ,
 ಅತೀತ ಆದಿಯಲ್ಲಡಗಿದ, ಆದಿ ಅನಾದಿಯಲ್ಲಡಗಿತ್ತು,
 ಅನಾದಿ ನಿಜದ ಅಹಂಕಾರದಲ್ಲಿಯಿತ್ತು,
 ನಿಜವು ತಾನು ತಾನು ಆಗಿದ್ದಿತು,
 ಈ ಭೇದವ ಕೂಡಲಸಂಗನಲ್ಲಿ ಪ್ರಭುವೆ ಬಲ್ಲ ಕಾಣಾ ಚೆನ್ನಬಸವಣ್ಣಾ. ||೩೫೨||

೧೩೧೩

ಮಹಾಲಿಂಗದ ಸ್ಥಾನಗಳು
 ಮಹಾಲಿಂಗದ ಪೆಸರಲ್ಲದೆ ಲಿಂಗ ಬೇರೆ ರೂಪು ನಿರೂಪಲ್ಲ.
 ಲಿಂಗ ಬೇರೆ ಕಾಯಸಂಧಿಯಲ್ಲ,
 ಲಿಂಗ ಬೇರೆ ಜೀವಸಂಧಿಯಲ್ಲ.
 ಲಿಂಗ ಬೇರೆ ಮಹಾಘನದಿಂದತ್ತಲೆ
 ಕೂಡಲಸಂಗಮನ ನಿಲವು ಆರಿಗೆಯೂ ಅರಿಯಬಾರದು.

||೩೫೩||

೧೩೧೪

ಮಾಡುವಂತಿರಬೇಕು ಮಾಡದಂತಿರಬೇಕು.
ಮಾಡುವ ಮಾಟದೊಳಗೆ ತಾನಿಲ್ಲದಂತಿರಬೇಕು.
ಕೂಡಲಸಂಗಮದೇವರ
ನೆನೆವುತ್ತು ನೆನೆವುತ್ತು ನೆನೆಯದಂತಿರಬೇಕು.

||೩೫೪||

೧೩೧೫

ಮಾಡುವ ಮಾಡಿಸಿಕೊಂಬ ಎರಡರ ನಡುವೆ
ಸಂದುಭೇದ ಉಂಟೆ ದೇವಾ ?
ಕಾಯ ಪ್ರಾಣದ ಸಂಗದಂತೆ ಇದ್ದುದಲ್ಲದೆ.
ಬಲ್ಲಂತೆ ಮಾಡು, ಬಲ್ಲಂತೆ ನೀಡು,
ನಾನರಿಯೆನೆಂಬುದು ನಿಮಗುಚಿತವೆ ?
ಮಾಡುವಲ್ಲಿ ನೀಡುವಲ್ಲಿ ಹೇಳಿ ಮಾಡಿಸಿಕೊಂಬುದಲ್ಲದೆ.
ಕೈ ಕಲಸಿದಡೆ ಬಾಯಿಗೆ ಹಂಗುಂಟೆ
ಕೂಡಲಸಂಗಮದೇವಾ ?

||೩೫೫||

೧೩೧೬

ಮಾಡುವಲ್ಲಿ ಎನ್ನ ನಾನರಿದು ಮಾಡಿದನಾದಡೆ,
ನೀಡುವಲ್ಲಿ ಎನ್ನ ನಾನರಿದು ನೀಡಿದನಾದಡೆ,
ನೀಡುವಲ್ಲಿ ರುಚಿಗೆ ಮನವೆಳೆಸಿ ಹಾರೈಸಿದನಾದಡೆ,
ನಿಮಗಂದೆ ದ್ರೋಹವಯ್ಯಾ.
ಮಾಡುವಲ್ಲಿ ನೀಡುವಲ್ಲಿ ಕೂಡೆ ಶುದ್ಧನಲ್ಲದಿದ್ದರೆ,
ನೀನಂದೆ ಮೂಗ ಕೊಯಿ ಕೂಡಲಸಂಗಮದೇವಾ.

||೩೫೬||

೧೩೧೭

ಮಾಯೆವಿಡಿದು ಜೀವಿಸುವ ಜೀವಕನಲ್ಲ,
ಅದೇನು ಕಾರಣ ?
ಆತ ಘನಲಿಂಗವಿಡಿದು ಜೀವಿಸುವ ಜೀವಕನಾಗಿ.
ವಿಷಯವಿಡಿದು ಭುಂಜಿಸುವ ಭುಂಜಕನಲ್ಲ,
ಅದೇನು ಕಾರಣ ?
ಆತ ಘನಲಿಂಗವಿಡಿದು ಮಹಾಪ್ರಸಾದ ಭುಂಜಿಸುವ ಭುಂಜಕನಾಗಿ.

ವೇಷವಿಡಿದು ರಂಜಿಸುವ ರಂಜಕನಲ್ಲ,
ಅದೇನು ಕಾರಣ ?

ಆತ ಸಹಜವಿಡಿದು ರಂಜಿಸುವ ರಂಜಕನಾಗಿ.

ಇಂತೀ ತ್ರಿವಿಧ ಒಂದೆಯೆಂದರಿದು ಪರಮಾರ್ಥದಲ್ಲಿ ಚರಿಸುವ ಶರಣಂಗೆ
ಶರಣೆನುತಿದೇನಯ್ಯಾ, ಕೂಡಲಸಂಗಮದೇವಾ.

||೩೫೭||

೧೩೧೮

ಮಾರಂಕನಿರಿವಲ್ಲಿ ಘಾಯಖಂಡೆಯ ತೋರಿದಾತನೆ ತೆತ್ತಿಗ,
ಕೈಯ ಕೈದು ಬಿದ್ದಲ್ಲಿ ಎತ್ತಿಕೊಟ್ಟಾತನೆ ಹಿತವ.
ಕೂಡಲಸಂಗನ ಶರಣ ಸೊಡ್ಡಳ ಬಾಚರಸರ ಕರುಣವುಳ್ಳನ್ನಕ್ಕರ
ಇನ್ನು ನಾನು ಅಂಜುವನಲ್ಲ ಕಾಣಾ, ಚೆನ್ನಬಸವಣ್ಣಾ.

||೩೫೮||

೧೩೧೯

ಮುಗಿಲ ಮರೆಯ ಮಿಂಚಿನಂತೆ, ಒಡಲ ಮರೆಯ ಆತ್ಮನಂತೆ,
ನೆಲದ ಮರೆಯ ನಿಧಾನದಂತೆ ಇಪ್ಪ,
ನಿಮ್ಮ ನಿಲವನಾರು ಬಲ್ಲರು ದೇವಾ ?
ನಿಮ್ಮ ನಿಲವ ಹಲಕಾಲದಿಂದ ಕಂಡು ಕಂಡು
ಕಡೆಗಣಿಸಿ, ಮರೆದು ಮತಿಗೆಟ್ಟು ಮರುಳಾದೆನು.
ಎನ್ನ ತಪ್ಪಿಗೆ ಕಡೆಯಿಲ್ಲ ಕಾಣಾ
ತ್ರಾಹಿ ತ್ರಾಹಿ ಕಾಯಯ್ಯಾ, ಕೂಡಲಸಂಗಮದೇವಾ.

||೩೫೯||

೧೩೨೦

ಮುದ್ದ ನೋಡಿ, ಮುಖವ ನೋಡಿ,
ಮೊಲೆಯ ನೋಡಿ, ಮುಡಿಯ ನೋಡಿ,
ಕರಗಿ ಕೊರಗುವುದೆನ್ನ ಮನ,
ಲಿಂಗದೇವನ ಧ್ಯಾನವೆಂದಡೆ ಕರಗಿ ಕೊರಗದೆನ್ನ ಮನ.
ಆನು ಭಕ್ತನೆಂಬಡೆ ಲಜ್ಜೆಯಿಲ್ಲ ನೋಡಯ್ಯಾ.
ಎನ್ನ ತಂದೆ ಕೂಡಲಸಂಗಮದೇವಯ್ಯ ಒಲಿದು ಒಪ್ಪಗೊಂಡನಾದಡೆ,
ಆನು ಚಿಂಗಳೆಯ ಬಸುರಲ್ಲಿ ಬಾರದಿಹೆನೆ ?

||೩೬೦||

೧೩೨೧

ಮೂರ್ತಿಯ ಮುಂದಣ ಮೂವರದೇನೊ ?
 ಸನಕ ಸನಂದಾದಿಗಳಿಂದತ್ತತ್ತಲು ನೋಡಾ.
 ಕೂಡಲಸಂಗಮದೇವಾ,
 ನಾನಾಳು, ನೀನಾಳ್ ಕಂಡಯ್ಯಾ.

||೩೬೧||

೧೩೨೨

ಮೆಲ್ಲಮೆಲ್ಲನೆ ಭಕ್ತನೆನಿಸಿಕೊಂಬೆ,
 ಮೆಲ್ಲಮೆಲ್ಲನೆ ಮಾಹೇಶ್ವರನೆನಿಸಿಕೊಂಬೆ,
 ಮೆಲ್ಲಮೆಲ್ಲನೆ ಪ್ರಸಾದಿ ಎನಿಸಿಕೊಂಬೆ,
 ಮೆಲ್ಲಮೆಲ್ಲನೆ ಪ್ರಾಣಲಿಂಗಿ ಎನಿಸಿಕೊಂಬೆ,
 ಮೆಲ್ಲಮೆಲ್ಲನೆ ಶರಣನೆನಿಸಿಕೊಂಬೆ,
 ಮೆಲ್ಲಮೆಲ್ಲನೆ ಐಕ್ಯನೆನಿಸಿಕೊಂಬೆ.
 ಮೆಲ್ಲಮೆಲ್ಲನೆ ಷಟ್ಸ್ಥಲವ ಮೀರಿ ನಿರವಯಸ್ಥಲವನೆಯ್ದು ವೆನಯ್ಯಾ,
 ಕೂಡಲಸಂಗಮದೇವಾ.

||೩೬೨||

೧೩೨೩

ಮೆಲ್ಲಮೆಲ್ಲನೆ ಭಕ್ತಾದ್ಯೈಕ್ಯಾಂತವಾದೆಹನೆಂದು
 ತಾಮಸಜ್ಞಾನದಲ್ಲಿ ದಲು,
 ಅದಕ್ಕೆ ನೀನು ನಿತ್ಯವ ಪಡೆದು ಬಂದೆಯಾ ? ಎಂದು
 ನಿಂದ ಸ್ಥಲದಲ್ಲಿಯೆ ನಿಜ ಷಡುಸ್ಥಲವಡಗದಿದರ್ಡೆ
 ಜಂಗಮದಾಸೋಹವೇಕೆಂದು ಹೇಳಿ ನಿಜವ ಕರುಣಿಸಿದನಾಗಿ,
 ಲಿಂಗಜಂಗಮದ ಭೇದದ ಚೆನ್ನಬಸವಣ್ಣ ಬಲ್ಲ,
 ನಾನು ಆತನಿರಿಸಿದಂತಿಪ್ಪೆನಯ್ಯಾ.
 ಇದು ಕಾರಣ, ಕೂಡಲಸಂಗಮದೇವರಲ್ಲಿ
 ಚಂದಯ್ಯಗೆ ಶರಣೆಂದು ಶುದ್ಧನಯ್ಯಾ ಪ್ರಭುವೆ.

||೩೬೩||

೧೩೨೪

ಮೊರಹಾರ ನೀಡಿದಡೆ ತೆರಹಾರ ಕೊಳುತ್ಪಾದಾನೆ,
 ಅಹುದಹುದು. ಮತ್ತೇನು ?

ಹೆಚ್ಚಿನ ವಚನಗಳು

ದೇವರ ಹಸಿವು ನಮಗೆ ಹೊಸತಲಾ !

ದೇಸೆದಿಕ್ಕೆಲ್ಲಾ ವಿಶ್ವತೋಮುಖದ ಕೂಡಲಸಂಗಮದೇವಂಗಿ,
ದೇಸೆದೇಸೆಯಲ್ಲಿ ನೀಡಿ.

||೩೬೪||

೧೩೨೫

ಯೋಗಾಂಗ ಭೋಗಾಂಗ ಜ್ಞಾನಾಂಗ ಈ ತ್ರಿವಿಧವನು ಮರೆದು,
ಭಕ್ತಿಯೋಗದ ಮೇಲೆ ನಿಂದು, ವೈರಾಗ್ಯಯೋಗದ ಮೇಲೆ ನಿಂದು,
ನಡೆದು ನುಡಿದು ತೋರುವರು ಎಮ್ಮೆ ಶರಣರು,
ಗುರುಲಿಂಗಜಂಗಮ ಈ ತ್ರಿವಿಧವನು.

ಸುಖ ದುಃಖ ಚಿಂತೆ ಸಂತೋಷವೆಂಬುವಂ ಕಳೆದು,

ಉತ್ಪತ್ತಿಸ್ಥಿತಿಯವೆಂಬುವ ಸುಟ್ಟು,

ದೃಕ್ಕು, [ದರ್ಶನ], ದೃಶ್ಯವೆಂಬ ತ್ರಿಕರಣವ ಏಕವಮಾಡಿ,

ಪಿಂಡಾಂಡವಾ ಬ್ರಹ್ಮಾಂಡವೊಂದೆಂಬುದ ಆರಿದು,

ಸಂದ ಹರಿದು, ನಿಂದ ನಿಜಾನಂದದಲ್ಲಿ ಹಿಂದುಮುಂದೆಂಬುದನರಿಯದೆ,

ನಿಮ್ಮೊಳೊಂದಾದ ಲಿಂಗೈಕ್ಯಂಗೆ ವಂದಿಸಿ ವಂದಿಸಿ ಎನ್ನ ಬಂಧನ ಹರಿಯಿತ್ತು,

ನಾನು ಬಟ್ಟಬಯಲಾದೆನಯ್ಯಾ, ಕೂಡಲಸಂಗಮದೇವಾ.

||೩೬೫||

೧೩೨೬

ರಂಗವಾಲೆಯೆಂದಡೆ ಅಂಗವಿಸದಯ್ಯಾ ಎನ್ನ ಮನವು,

ಷಡುಸಮ್ಮಾರ್ಜನೆಯೆಂದಡೆ ಸೊಗಸದಯ್ಯಾ ಎನ್ನ ಮನಕ್ಕೆ.

ಅದೇನು ಕಾರಣವೆಂದಡೆ, ಭಕ್ತರಂಗಳ ವಾರಣಾಸಿಯೆಂದುದಾಗಿ.

ತಾ ಹುಟ್ಟಿ ತಮ್ಮವ್ವೆಯ ಬಂಜೆಯೆನ್ನಬಹುದೆ

ಕೂಡಲಸಂಗಮದೇವಾ ?

||೩೬೬||

೧೩೨೭

ರತ್ನೇ ಪ್ರಸಾದವನಾರಾಧಿಸುತ್ತಿರಲು

ಆ ಪ್ರಸಾದ[ವ]ಲ್ಲಿ ಬೀಳುತ್ತ ಆಳುತ್ತಲಿದ್ದಿತ್ತು. ನೋಡಾ.

ಅದ ಹಲಬರು ನೋಡಿ ನೋಡಿ ಹೋರುತ್ತಿದ್ದಾರು.

ಆ ಪ್ರಸಾದ ತಾನೇ ಬಂದು ಎನ್ನ ಸುತ್ತಿಕೊಂಡಿತ್ತು.

ಇದರ ಪದಾರ್ಥವ ಮಾಡಿಕೊಡಯ್ಯಾ ಕೂಡಲಸಂಗಮದೇವಾ.

||೩೬೭||

೧೩೨೮

ರೂಪು ಅರೂಪಿನಲ್ಲಿ ನಿಂದಿತ್ತು,
 ಅರೂಪು ನಿಜರೂಪವನವಗ್ರಹಿಸಿತ್ತು.
 ನಿಜರೂಪು ನಿರ್ಣಯದಲ್ಲಿ ನಿಷ್ಪತ್ತಿಯಾಯಿತ್ತು,
 ನಿಷ್ಪತ್ತಿಯಾದ ನಿಜಶರಣರ ನಿಲವು
 ಕಾಯವಿಡಿದು ಕಂಡೆಹನೆಂದಡೆ ಕಾಣಬಹುದೆ ?
 ಕೂಡಲಸಂಗಮದೇವರ ಶರಣ ಪ್ರಭುದೇವರ ನಿಲವು
 ಎನಗೆ ಸಾಧ್ಯವಪ್ಪುದೆ ?

||೩೬೮||

೧೩೨೯

ರೂಹಿಲ್ಲದಂಗೆ ಒಲಿದವರಿಗೆ ತನುವಿನ ಹಂಗುಂಟೆ ?
 ಮನವಿಲ್ಲದವಂಗೆ ಮಚ್ಚಿದವರಿಗೆ ಅಭಿಮಾನದ ಹಂಗುಂಟೆ ?
 ದಿಗಂಬರಂಗೆ ಒಲಿದವರಿಗೆ ಕೌಪೀನದ ಹಂಗುಂಟೆ ?
 ಕೂಡಲಸಂಗಮದೇವಯ್ಯಾ,
 ಮಹಾದೇವಿಯಕ್ಕನೆಂಬ ಭಕ್ತೆಗೆ,
 ಅವ ಹೊರೆಯೂ ಇಲ್ಲ ನೋಡಾ, ಪ್ರಭುವೆ.

||೩೬೯||

೧೩೩೦

ರೂಹಿಲ್ಲದ ಸಯದಾನವ ನೀಡುವೆ,
 ರುಚಿಯಿಲ್ಲದ ಪದಾರ್ಥವ ಮಥನಿಸದೆ ನೀಡುವೆ. ಲಿಂಗಕ್ಕೆಂದು.
 ಲಿಂಗಪದಾರ್ಥವನಂಗಮುಖವ ಮರೆದು ನಿಮಗೆ ನೀಡುವೆ.
 ಕಾಮಿಸದೆ ಕಲ್ಪಿಸದೆ ಭಾವಿಸದೆ ಭ್ರಮಿಸದೆ ನಿಮ್ಮ ಪರಿಯಾಣಕ್ಕೆ ನೀಡುವೆ.
 ಸುಚಿತ್ತ ಸಮಾಧಾನದಿಂದ ಅವಧರಿಸಬೇಕಯ್ಯಾ
 ಕೂಡಲಸಂಗಮದೇವಯ್ಯಾ.

||೩೭೦||

೧೩೩೧

ಲಕ್ಷದ ಮೇಲೆ ತೊಂಬತ್ತಾರುಸಾವಿರ ವಚನ
 ನಿತ್ಯಭಂಡಾರಕ್ಕೆ ಸಂದಿತ್ತಯ್ಯಾ.
 ಬೆಟ್ಟಕ್ಕೆ ಬಳ್ಳು ಬಗುಳಿದಂತಾಯಿತ್ತಯ್ಯಾ.
 ಕ[ರೆದು]ಕೊಳ್ಳಯ್ಯಾ, ಕ[ರೆದು]ಕೊಳ್ಳಯ್ಯಾ.
 ಓ ಎನ್ನಯ್ಯಾ, ಓ ಎನ್ನಯ್ಯಾ,
 ಕೂಡಲಸಂಗಮದೇವಾ.

||೩೭೧||

೧೩೩೨

ಲಿಂಗಗಂಭೀರ ಗಮನಗೆಟ್ಟುದಲ್ಲಾ,
 ಜಂಗಮಗಂಭೀರ ಸುಳುಹುಗೆಟ್ಟುದಲ್ಲಾ,
 ಪ್ರಸಾದಗಂಭೀರ ರೂಪುಗೆಟ್ಟುದಲ್ಲಾ,
 ಆಚಾರಗಂಭೀರ ಅವಯವಗೆಟ್ಟುದಲ್ಲಾ,
 ಜ್ಞಾನಗಂಭೀರ ನಡೆಗೆಟ್ಟುದಲ್ಲಾ,
 ಕೂಡಲಸಂಗಮದೇವರಲ್ಲಿ ಪ್ರಭುದೇವರು ನಿಜವನೈದಲು
 ಸಂಗನಬಸವಣ್ಣನ ಪ್ರಾಣ ಒಡನೆ ಬಳಿಸಂದಿತ್ತಲ್ಲಾ.

||೩೩೨||

೧೩೩೩

ಲಿಂಗಗಂಭೀರದೊಳಗೆ ಜಗ ಹುಟ್ಟಿದಡೇನು,
 ಆ ಲಿಂಗದಿಂದ ಘನವೆ ?
 ಶಿವಲಿಂಗದೊಳಗೆ ಜಗ, ಜಗದೊಳಗೆ ಶಿವಲಿಂಗ,
 ಲೋಕಾದಿ ಲೋಕಗಳಿಗೆ ನೀನು
 ಭಕ್ತಿಯ ಕಂದೆರೆದು ತೋರಿದೆ,
 ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣಾ,
 ನಿನ್ನ ಶ್ರೀಪಾದಕ್ಕೆ ನಮೋ ನಮೋ ಎನುತ್ತಿದ್ದೆನು.

||೩೩೩||

೧೩೩೪

ಲಿಂಗ ಜಂಗಮ, ಜಂಗಮ ಲಿಂಗವೆಂಬುದ
 ಎನಗೆ ತೋರಿದವರಾರಯ್ಯಾ ?
 ಲಿಂಗವ ಪೂಜಿಸಿದಡೆ ಭವ ಹರಿಯದೆಂದು,
 ಜಂಗಮಮುಖ ಲಿಂಗವಾಗಿ ಬಂದು ಶಿಕ್ಷಿಸಿ, ರಕ್ಷಿಸಿ,
 ಎನ್ನ ಆದಿ ಅನಾದಿಯ ತೋರಿ,
 ಪ್ರಾಣಲಿಂಗ ಜಂಗಮವೆಂದು ಎನಗೆ ಪ್ರತಿಷ್ಠಿಸಿ ತೋರಿದಿರಾಗಿ,
 ಕೂಡಲಸಂಗಮದೇವಾ,
 ನಿಮ್ಮಿಂದಲಾನು ಬದುಕಿದೆನು ಕಾಣಾ, ಪ್ರಭುವೆ.

||೩೩೪||

೧೩೩೫

ಲಿಂಗ ಜಂಗಮದ ಪ್ರಸಾದವಲ್ಲದೆ, ಭೂತದ್ರವ್ಯವ ಮುಟ್ಟಬಾರದು,
 ಶಿಷ್ಯೋದನವಲ್ಲದುದ ಕೊಳ್ಳಬಾರದು.
 ಅದೆಂತೆಂದಡೆ,

ಶೂದ್ರಾನ್ನಂ ಸೂತಕಸ್ಯಾನ್ನಂ ನೈವೇದ್ಯಂ ಶ್ರಾದ್ಧಮೇವ ಚ |
 ಪತಿತಾನ್ನಂ ಸಮೂಹಾನ್ನಂ ರಾಜಾನ್ನಂ ಚೈವ ವರ್ಜಯೇತ್ ||
 ಎಂಬೀ ಮನುಸ್ತುತಿಯಲ್ಲಿ ಹೇಳುವ ಅನ್ನವಾವುವೆಂದೊಡೆ;
 ಶಿವೋಪದೇಶವಿಲ್ಲ ದವರಲ್ಲಿಯ[ದು] ಶೂದ್ರಾನ್ನ,
 ಹೊಲೆಗಳೆವುದಕ್ಕೆ ಮಾಡಿದು[ದು] ಸೂತಕಾನ್ನ,
 ಸ್ಥಾವರನಿಮಿತ್ತವಾದು[ದು] ನೈವೇದ್ಯಾನ್ನ,
 ಪಿತೃಕಾರ್ಯಕ್ಕಾದುದು ಶ್ರಾದ್ಧಾನ್ನ,
 ಬಲಿಗೆ ಹಾಕಿದುದು ಪತಿತಾನ್ನ,
 ಪರ್ವಕ್ಕೆ ಮಾಡಿದುದು ಸಮೂಹಾನ್ನ,
 ಅವುದೊಂದು ಸಿರಿಗರ ಹೊಡೆದಲ್ಲಿ ಪಾಕಭೇದವಾಗಿ
 ಟೊಂಬರಕ್ಕೆ ಬೇರೆ ಮಾಡಿದುದು ರಾಜಾನ್ನ.
 ಇಂತೀ ಸಪ್ತವಿಧದನ್ನವ ಬಿಟ್ಟು
 'ನ ಜಾತಿಭೇದೋ ಲಿಂಗಾರ್ಚೇ ಸರ್ವೇ ರುದ್ರಗಣಾಃ ಸ್ತುತಾಃ'
 ಎಂಬುದನರಿದು ಜಾತಿಭೇದವ ಮರೆದು,
 ಶಿವಭಕ್ತರ ಮನೆಯ ಅನ್ನವ ಶಿವಪ್ರಸಾದವೆಂದು ಕೊಂಡು
 ಸರ್ವ ಬವರವ ಜಯಸಿದರೆಂಬುದಕ್ಕೆ
 ಬ್ರಹ್ಮಾಂಡಪುರಾಣೇ;
 ಅಧಿವ್ಯಾಧಿವಿನಾಶಾಯ ಚರೋಚ್ಚಿಷ್ಟಂ ತು ಸೇವಯೇತ್ |
 ಮಾರ್ಗಾದಿಷು ಚ ಶೈವಾನಾಂ ಚ ಪುಣ್ಯತೀರ್ಥಂ ಸುದರ್ಶನಂ ||
 ಎಂದುದಾಗಿ
 ಶೈವಾದಿಗಳು ಜಂಗಮಪ್ರಸಾದವ ಕೊಂಡು ಮುಕ್ತರಾದರಲ್ಲದೆ,
 ಜಂಗಮಪ್ರಸಾದದಲ್ಲಿ ವಿಶ್ವಾಸಹೀನರನೇನೆಂಬೆನಯ್ಯಾ
 ಕೂಡಲಸಂಗಮದೇವಾ ?

||೩೬೫||

೧೩೩೬

ಲಿಂಗಜಂಗಮಪ್ರಸಾದವೆಂಬರು;
 ಲಿಂಗವೆಂದಡೆ ಅಂಗದೊಳಗಾಯಿತ್ತು,
 ಜಂಗಮವೆಂಬೆನೆ ? ವಾಸಿಗೊಳಗಾಯಿತ್ತು,
 ಪ್ರಸಾದವೆಂಬೆನೆ ? ವಿಷದೊಳಗಾಯಿತ್ತು,
 ಇಂತೀ ತ್ರಿವಿಧವು ನಷ್ಟ.
 ಇವರ ಮೇಲಣ ಅಂಕುರಿತವ ಬಲ್ಲ
 ಜಂಗಮವ ತೋರಾ ಕೂಡಲಸಂಗಮದೇವಾ.

||೩೬೬||

೧೩೩೭

ಲಿಂಗದ ಪ್ರಾಣದ ಸಕೀಲಸಂಬಂಧವೆಂತಿಪ್ಪುದೆಂದರಿಯೆನು,
 ಪ್ರಾಣ[ದ] ಲಿಂಗದ ಸಕೀಲಸಂಬಂಧವೆಂತಿಪ್ಪುದೆಂದರಿಯೆನು.
 ಹೂಸಿ ಹುಂಡನ ಮಾಡಿ, ಹೊರಗನೆ ಪೂಜಿಸಿ
 ವೃಥಾ ದಿನಗಳು ಸವೆದುಹೋದವು.
 ಕೂಡಲಸಂಗಮದೇವರಲ್ಲಿ,
 ಎನ್ನ ಪ್ರಾಣ ನಿಕ್ಷೇಪವಹ ಭೇದವ ತೋರಾ ಚೆನ್ನಬಸವಣ್ಣಾ.

||೩೩೭||

೧೩೩೮

ಲಿಂಗದಲ್ಲಿ ಅರ್ಪಿತವಾದ ಸುಖವು ಲಿಂಗದಲ್ಲಿ ಲೀಯವಾಯಿತ್ತೆಂದಡೆ,
 ಅಂಗವ ಲಿಂಗದಲ್ಲಿ ನಿಕ್ಷೇಪಿಸಿಹೆನೆಂಬ ಕಾರಣವೇಕಯ್ಯಾ ಶರಣಂಗೆ ?
 ಪ್ರಾಣವ ಲಿಂಗದಲ್ಲಿ ಸವೆಸಿ ನಿರವಯವಾಗಬಹುದಲ್ಲದೆ,
 ಕರ್ಮದಿಂದಾದ ಕಾಯವ ಸವೆಸಿ ಸಯವಪ್ಪ ಪರಿಯೆಂತು ಹೇಳಯ್ಯಾ ?
 ಕೂಡಲಸಂಗಮದೇವಯ್ಯಾ,
 ನಿಮ್ಮ ಶರಣರು ಕಾಯವಿಡಿದಿದರ್ಫ ನಿರ್ಮಾಯರಾಗಿಪ್ಪುದ ಹೇಳಯ್ಯಾ,
 ನಿಮ್ಮ ಧರ್ಮ, ನಿಮ್ಮ ಧರ್ಮ.

||೩೩೮||

೧೩೩೯

ಲಿಂಗದಲ್ಲಿ ಹೊಳೆದು ಹೋಹ ಜಂಗಮವ ಕಂಡು ಬಿಟ್ಟಡೆ
 ಭವ ಹೊದ್ದಿತ್ತಯ್ಯಾ ಎನ್ನ ಭಕ್ತಿಗೆ.
 ಹಿಂದೆ ಲಿಂಗವನಗಲಿದ ಕಾರಣ ಬಂದೆನೀ ಜನ್ಮಕ್ಕೆ,
 ಕೂಡಲಸಂಗಯ್ಯ ತಪ್ಪಿಹೋಗದ ಮುನ್ನ ಹಿಡಿದು ತನ್ನಿ.

||೩೩೯||

೧೩೪೦

ಲಿಂಗವಲ್ಲ ದನ್ಯವರಿಸಯೆ, ಶಿವಲಿಂಗವಲ್ಲ ದನ್ಯವ ನೆನೆಯೆ,
 ಜಂಗಮವಲ್ಲ ದನ್ಯಕ್ಕೆರಗೆ, ಪ್ರಸಾದವಲ್ಲ ದನ್ಯವ ಕೊಳ್ಳೆ,
 ಶಿವಗಣಗಳಲ್ಲ ದನ್ಯರ ಬೆರೆಯೆ.
 ಕೂಡಲಸಂಗಮದೇವರು ಸಾಕ್ಷಿಯಾಗಿ
 ನಾನಾವ ತೀರ್ಥಯಾತ್ರಗಳನರಿಯೆ.

||೩೪೦||

೧೩೪೧

ಲಿಂಗವಿದ್ದಲ್ಲಿ ನಿಂದೆಯಿರದು, ನಿಂದೆಯಿದ್ದಲ್ಲಿ ಲಿಂಗವಿರದು,
ಅವರೆಂದಿದ್ದಡೇನು ? ಹೇಗಿದ್ದಡೇನು ? ಲಿಂಗವಂತರವರು,
ಉಪಮಿಸಬಾರದ ಮಹಾಘನವು ಕೂಡಲಸಂಗನ ಶರಣರು.

||೩೮೧||

೧೩೪೨

ಲಿಂಗವಿರದೆ ಸೀಮೆಯ ಕಲ್ಲಿನಲ್ಲಿ ?
ಲಿಂಗವಿರದೆ ಪಶುವಿನ ತೊಡೆಯಲ್ಲಿ ?
ಕಲ್ಲ ತೆಕ್ಕೊಂಡು ಮೆಳೆಯ ಮೇಲೆ ಇಟ್ಟಡೆ,
ಆ ಕಲ್ಲು ಮೆಳೆಯಲ್ಲಿ ಸಿಕ್ಕಿದಡೆ ಆ ಮೆಳೆ ಭಕ್ತನಾಗಬಲ್ಲದೆ ?
ಇದು ಕಾರಣ ಸತ್ಯ, ಸಹಜ, ಸದ್ಭಾವ, ಸದ್ವರ್ತನೆ ಉಳ್ಳಡೆ ಸದ್ಭಕ್ತ,
ಇಲ್ಲದಿದ್ದಡೆ ಆ ಮೆಳೆಯೊಳಗೆ ಸಿಕ್ಕಿ ಕಲ್ಲಿನಂತೆ
ಕಾಣಾ ಕೂಡಲಸಂಗಮದೇವಾ.

||೩೮೨||

೧೩೪೩

ಲಿಂಗವೆಂತಿಪ್ಪುದೆಂದರಿಯೆನು,
ಲಿಂಗದ ನಿಲವೆಂತುಟೆಂಬುದ ಹೋದ ಹೊಲಬನರಿಯೆನು,
ಲಿಂಗಾರ್ಚನೆಯ ಮಾತು ಎನಗೇಕಯ್ಯಾ ?
ಜಂಗಮಲಿಂಗವಾಗಿ ಬಂದು ನೀವಿರುತ್ತಿರಲು,
ಸ್ಥಾವರಕ್ಕೆ ಮಚ್ಚಿ ಮರುಳಾದೆನು
ಕೂಡಲಸಂಗಮದೇವಾ,
ಎನ್ನ ತಪ್ಪನೆ ಎಣಿಸಿಹೆನೆಂದಡೆ ಕಡೆಯಿಲ್ಲ.

||೩೮೩||

೧೩೪೪

ಲಿಂಗವೆ ಅಂಗ, ಅಂಗವೆ ಲಿಂಗವೆಂದರಿದ ಬಳಿಕ ಅಲ್ಲಿಯೆ ಅದೆ.
ಲಿಂಗವೆ ಪ್ರಾಣ, ಪ್ರಾಣವೆ ಲಿಂಗವೆಂದರಿದ ಬಳಿಕ ಅಲ್ಲಿಯೆ ಅದೆ.
ಉಂಟೆಂದು ತೋರಲಿಲ್ಲ, ಇಲ್ಲವೆಂದು ಅರಸಲಿಲ್ಲ,
ಕೂಡಲಸಂಗಮದೇವಾ, ಲಿಂಗ ನಿರಂತರವಲ್ಲಿಯೇ.

||೩೮೪||

೧೩೪೫

ಲಿಂಗಾರ್ಪಿತವ ಮಾಡುವ ಅವಧಾನವೆಂತೆಂದಡೆ;
ಅನ್ಯಾಯವು ಸೋಂಕಲೀಯದವಧಾನವು.

ಅರಿಷಡ್ವರ್ಗಗಳು ಮುಟ್ಟಲೀಯದವಧಾನವು.
 ಪಂಚಭೂತದ ಭವಿತ್ವವ ಕಳೆದು
 ಪ್ರಸಾದಕಾಯವಾಗಿಪ್ಪ ಪರಿಯ ನೋಡಾ.
 ಪಂಚೇಂದ್ರಿಯಂಗಳ ಗುಣವ ಕಳೆದು
 ಪಂಚವಿಂಶತಿ ತತ್ವದಲ್ಲಿ ಪರಿಣಾಮಿ,
 ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣನು.

||೩೮೫||

೧೩೪೬

ಲಿಂಗಾರ್ಪಿತವಿಲ್ಲದೆ ಬೋನ ಪದಾರ್ಥವ ಕೊಂಡಡೆ,
 ಮಕ್ಕಳಡಗು ನರಮಾಂಸವಯ್ಯಾ.
 ಲಿಂಗಾರ್ಪಿತವಿಲ್ಲದೆ ಉದಕವ ಮುಕ್ಕುಳಿಸಿದಡೆ
 ನಾಯ ಮೂತ್ರವ ಮುಕ್ಕುಳಿಸಿದುದಯ್ಯಾ.
 ಲಿಂಗಾರ್ಪಿತವಿಲ್ಲದೆ ಹಲುಕಡ್ಡಿಯನಿರಿದಡೆ
 ನಾಯ ಎಲುಬಿದ್ದ ಮಲಕ್ಕೆ ಬಾಯಿದೆರೆದು.
 ನಿಮಗೆತ್ತಿದ ಕರವ ಅನ್ಯರಿಗೆ ಮುಗಿದಡೆ
 ಅಘೋರ ನರಕವಯ್ಯಾ.
 ಈ ಭಾಷೆಗೆ ತಪ್ಪಿದಡೆ ತಲೆದಂಡ ತಲೆದಂಡ,
 ಅಳವರಿಯದೆ ನುಡಿದೆನು, ಕಡೆಮುಟ್ಟಿ ನಡಸಯ್ಯಾ.
 ಪ್ರಭುವೆ ಕೂಡಲಸಂಗಮದೇವಾ.

||೩೮೬||

೧೩೪೭

ಲೋಕದಿಚ್ಛೆಯ ನಡೆವವನಲ್ಲ, ಲೋಕದಿಚ್ಛೆಯ ನುಡಿವವನಲ್ಲ,
 ಲೋಕವಿರಹಿತ ಶರಣ, ಶರಣವಿರಹಿತ ಲೋಕವೆಂಬುದು
 ಕಾಣಬಂದಿತ್ತು ನೋಡಾ.
 ಲಿಂಗವೆ ಗೂಡಾಗಿ, ಜಂಗಮವೆ ಸ್ವಾಯತವಾಗಿ
 ಪ್ರಸಾದವೆ ಪ್ರಾಣವಾಗಿ ಪರಿಣಾಮದಲ್ಲಿ ಇಪ್ಪ ನೋಡಯ್ಯಾ.
 ಕೂಡಲಸಂಗಮದೇವಾ, ನಿಮ್ಮ ಶರಣ ಚೆನ್ನಬಸವಣ್ಣಗೆ
 ನಮೋ ನಮೋ ಎಂಬೆನು.

||೩೮೭||

೧೩೪೮

ಲೋಕಾದಿ ಲೋಕಗಳೆಲ್ಲಾ ಚೆನ್ನಯ್ಯನ ಮಕ್ಕಳು,
 ಬ್ರಹ್ಮವಿಷ್ಣುರುದ್ರರೆಲ್ಲಾ ಚೆನ್ನಯ್ಯನ ಮಕ್ಕಳು,

ಸನಕ ಸನಂದ ಸನಾದಿಗಳೆಲ್ಲಾ ಚೆನ್ನಯ್ಯನ ಮಕ್ಕಳು,
 ಕಿನ್ನರ ಕಿಂಪುರುಷರೆಲ್ಲಾ ಚೆನ್ನಯ್ಯನ ಮಕ್ಕಳು,
 ಗರುಡ ಗಾಂಧರ್ವರೆಲ್ಲಾ ಚೆನ್ನಯ್ಯನ ಮಕ್ಕಳು,
 ಸಿದ್ಧವಿದ್ಯಾಧರರುಗಳೆಲ್ಲಾ ಚೆನ್ನಯ್ಯನ ಮಕ್ಕಳು,
 ಏಕಾದಶರುದ್ರರು ದ್ವಾದಶಾದಿತ್ಯರು ಚೆನ್ನಯ್ಯನ ಮಕ್ಕಳು,
 ನವಬ್ರಹ್ಮರು ಚೆನ್ನಯ್ಯನ ಮಕ್ಕಳು,
 ತ್ರೈತ್ರಿಂಶಕೋಟಿ ದೇವತೆಗಳೆಲ್ಲಾ ಚೆನ್ನಯ್ಯನ ಮಕ್ಕಳು,
 ಅಂತರಂತರ ಸಂತರೆಲ್ಲಾ ಚೆನ್ನಯ್ಯನ ಮಕ್ಕಳು,
 ಭಾವ ಭಾಳೇಕ್ಷಣರೆಲ್ಲಾ ಚೆನ್ನಯ್ಯನ ಮಕ್ಕಳು.
 ನನ್ನ ನಿನ್ನಂತಹವರೆಲ್ಲಾ ಚೆನ್ನಯ್ಯನ ಮಕ್ಕಳು.
 ಆಣೆ, ನಿಮ್ಮಾಣೆ, ಕೂಡಲಸಂಗಮದೇವಾ.

||೩೮೮||

೧೨೪೯

ಲೌಕಿಕದನುಸಂಧಾನ ಸಮನಿಸದೆ ಅನ್ಯವ ಸುಟ್ಟರು
 ಎನ್ನ ಹೃದಯದ ಕಂಗಳು ಲಿಂಗದಲ್ಲಿ ನಟ್ಟು ಬಗೆಯಲಾರಳವು.
 ಅಲ್ಲದೆ, ನಿಷ್ಠೆ ಒಲಿದು ಗಟ್ಟಿಗೊಂಡು ಅಂಗಶಂಕೆಯೆಂಬ ಭಂಗವಿನ್ನೆಲ್ಲಿಯದೊ?
 ಹಾಲು ಬೆರಸಿದ ನೀರ ಹಂಸೆ[ಗಾ]ಗದಂತೆ
 ಪಾವಕನಾದನಯ್ಯಾ ಕೂಡಲಸಂಗಮದೇವಾ ನಿಮ್ಮ ಶರಣು.

||೩೮೯||

೧೩೫೦

ವಚನನಾನುಭವವ ಮಾಡುವಯ್ಯಗಳಿರಾ,
 ನಿಮಗೆ ವಚನ ಪ್ರಾಣಲಿಂಗವೋ ? ಅಲ್ಲ, ದಾಸೋಹ ಪ್ರಾಣಲಿಂಗವೋ ?
 ಆರೂಢವನೆ ಕಲಿತು ಅಂಗಸಂಗದಲಿಪ್ಪ
 ಆರೂಢ ಪ್ರಾಣಲಿಂಗವೋ ? ಅಲ್ಲ, ದಾಸೋಹ ಪ್ರಾಣಲಿಂಗವೋ ?
 ಬ್ರಹ್ಮವಿದ್ಯೆಯನೆ ಕಲಿತು ಭ್ರಮೆಯೆಂಬ ಶೂಲದ ಮೇಲೆ ಕುಳ್ಳಿರ್ದು,
 ಆ ಬ್ರಹ್ಮವಿದ್ಯೆಯೆ ಪ್ರಾಣಲಿಂಗವೋ ? ಅಲ್ಲ, ದಾಸೋಹವೆ ಪ್ರಾಣಲಿಂಗವೋ ?
 ಎಲ್ಲ ಮಾತುಗಳ ಹಲ್ಲುಣಿಸಿಕೊಂಡು, ಬಲು ಹುಲಿಯ ಬೆನ್ನಲಿ ಬಪ್ಪತೆರನಂತೆ.
 ಬಲ್ಲವರಿಗೆ ಬಲ್ಲವರು ನಮ್ಮ ಜಂಗಮದಾಸೋಹಿಗಳು.
 ಕೂಡಲಸಂಗಮದೇವರರಿತಡೆ ನಿಮ್ಮ ಹಲ್ಲು ಕಳೆವ ಕಾಣೆ !

||೩೯೦||

೧೩೫೧

ವನದ ಕೋಗಿಲೆ, ಮನೆಗೆ ಬಂದಡೆ
 ತನ್ನ ವನವ ನೆನೆವುದ ಮಾಣ್ಣುದೆ ?

ಮಲೆಯ ಗಜ ಮನೆಗೆ ಬಂದಡೆ
 ತನ್ನ ಮಲೆಯ ನೆನೆವುದ ಮಾಣ್ಣುದೆ ?
 ಕೂಡಲಸಂಗನ ಶರಣರು ಮರ್ತ್ಯಕ್ಕೆ ಬಂದಡೆ
 ತಮ್ಮ ಆದಿಮಧ್ಯಾಂತರಂಗದ ಲಿಂಗವ ನೆನೆವುದ ಮಾಣ್ಣುರೇ ?

||೩೯೧||

೧೩೫೨

ವಾಸನೆ ಕಾರಣ ನೋಣವಿನ ಮಲ ಜೇನುತುಪ್ಪವೆಂದೆನಿಸಿತ್ತು,
 ಪರಿಮಳ ಕಾರಣ ಕೋಣನ ಮಾಂಸ ವಾಣಿಜ್ಯತೆ ಇಂಗು ಎನಿಸಿತ್ತಯ್ಯಾ,
 ಭಕ್ತಿ ಕಾರಣ ಎನ್ನಲುಳ್ಳ ಅವಗುಣ ಹಿಂಗಿತ್ತು ಕಾಣಾ,
 ಕೂಡಲಸಂಗಮದೇವಾ.

||೪೯೨||

೧೩೫೩

ವಿಷ್ಣು ವರಾಹವತಾರದಲ್ಲಿ ಹಂದಿಯಂ ತಿಂಬುದಾವಾಚಾರವೋ ?
 ವಿಷ್ಣು ಮತ್ಸ್ಯಾವತಾರದಲ್ಲಿ ಮೀನಂ ತಿಂಬುದಾವಾಚಾರವೋ ?
 ವಿಷ್ಣು ಕೂರ್ಮಾವತಾರದಲ್ಲಿ ಆಮೆಯ ತಿಂಬುದಾವಾಚಾರವೋ ?
 ವಿಷ್ಣು ಹರಿಣಾವತಾರದಲ್ಲಿ ಎರಳೆಯ ತಿಂಬುದಾವಾಚಾರವೋ ?
 ಇಂತಿವನೆಲ್ಲ ಅರಿಯದೆ ತಿಂದರು.
 ಅರಿದರಿದು ನಾಲ್ಕು ವೇದ, ಹದಿನಾರು ಶಾಸ್ತ್ರ,
 ಹದಿನೆಂಟು ಪುರಾಣ, ಇಪ್ಪತ್ತೆಂಟಾಗಮ
 ಇಂತಿವೆಲ್ಲನೋದಿ, ಕೇಳಿ, ಹೋಮವನಿಕ್ಕಿ ಹೋತನ ಕೊಂದು
 ತಿಂಬುದಾವಾಚಾರದೊಳಗೋ ?
 ಇಂತೀ ಶ್ರುತಿಗಳ ವಿಧಿಯ ಜಗವೆಲ್ಲ ನೋಡಿರೆ.
 ನಮ್ಮ ಕೂಡಲಸಂಗಮದೇವಗೆ
 ಅಧಿದೇವತೆಗಳ ಸರಿಯೆಂಬವರ ಬಾಯಲ್ಲಿ ಸುರಿಯುವೆ
 ಬಾಲಹುಳುಗಳು ?

||೩೯೩||

೧೩೫೪

ವೀರದನುಜರೆಲ್ಲಾ ಧಾರುಣಿಯೆಂಬುದರೊಳಗೆ
 ಸಾಗರವಾಗಿದ್ದು ದನಾರೂ ಅರಿಯರಲ್ಲಾ,
 ದ್ವಾರಾವತಿಯಪುರದೊಳಗೆ ಪರವು ಬಂದಿದ್ದಡೆ
 ಶರೀರಸಂಬಂಧವ ಮಾಡಲರಿಯರಲ್ಲಾ.

ಕರಗಸವ ಕಳೆದುಕೊಂಡು, ಪರಶುರಾಮನ ಗೆಲಿದು,
 ಸುರರೊಳಗೆ ಸುಳಿದಾಡಲರಿಯರಲ್ಲಾ.
 ವಾರುಧಿಯ ಸೇರಿಕೊಂಡು, ಮರಣವೆಂಬುದ ನಿಲಿಸಿ,
 ತ್ರಿಪುರವ ಮೂರ್ತಿಗೊಳಿಸಲರಿಯರಲ್ಲಾ.
 ಮೇರುವೆಂಬುದ ಹೊಕ್ಕು ನೂರೆಂಟನೆಣಿಸಿಕೊಂಡು
 ನಿರಾಕಾರದಲಡಗುವರಿನ್ನಾರು ಹೇಳಾ ?
 ಸಾಸಿರದ ಮೇಲೆ ನೂರೆಂಬತ್ತೆಂಟು ರಾಶಿ
 ಪರುಷವೇಧಿಗಳಾಗಲರಿಯರಲ್ಲಾ.
 ಕೂಡಲಸಂಗನ ಶರಣರ ಸಂಬಂಧವು
 ಪ್ರಭುವಿಂಗಲ್ಲದೆ ಮತ್ತಾರಿಗೆಯೂ ಅಳವಡದು.

||೩೯೪||

೧೩೫೫

ವೇದ ವೇದಾಂತಗಳಿಗೆ ಅಸಾಧ್ಯವಾದ
 ಅನುಪಮಲಿಂಗವ ತಂದುಕೊಟ್ಟನಯ್ಯಾ, ಸದ್ಗುರು ಎನ್ನ ಕರಸ್ಥಲಕ್ಕೆ.
 ನಾದಬಿಂದು ಕಳೆಗೆ ಅಭೇದ್ಯವಾದ
 ಅಚಲಿತ ಲಿಂಗವ ತಂದುಕೊಟ್ಟನಯ್ಯಾ, ಸದ್ಗುರು ಎನ್ನ ಕರಸ್ಥಲಕ್ಕೆ.
 ವಾಙ್ಮನಕ್ಕಗೋಚರವಾದ
 ಅಖಂಡಿತ ಲಿಂಗವ ತಂದುಕೊಟ್ಟನಯ್ಯಾ, ಸದ್ಗುರು ಎನ್ನ ಕರಸ್ಥಲಕ್ಕೆ.
 ಇನ್ನು ನಾನು ಬದುಕಿದೆನು, ನಾ ಬಯಸುವ ಬಯಕೆ ಕೈಸಾರಿತ್ತಿಂದು
 ಕೂಡಲಸಂಗಮದೇವಾ.

||೩೯೫||

೧೩೫೬

ವೇದಾಗಮಗಳು ಹೇಳಿದ ಹಾಗೆ ನಡೆವುದು, ಹೇಳಿದಂತೆ ನುಡಿವುದು,
 ಮೀರಿ ನಡೆಯಲಾಗದು, ಮೀರಿ ನುಡಿಯಲಾಗದು,
 ಮುಕ್ತಿಪದವೈದುವಾತ.
 ಅಪಹಾಸ್ಯಕ್ಕೆ ಬಾರದೆ ಆಚಾರಮಾರ್ಗದಲ್ಲಿರಬಲ್ಲಡೆ
 ಕೂಡಲಸಂಗಮದೇವನೀಗಲೆ ಒಲಿವ.

||೩೯೬||

೧೩೫೭

ಶರಣ ಮನಬಂದಂತೆ ಮಾಡುವ:
 ಅರಸಿ ಸಕಳಾಗಮಚಾರ್ಯನಪ್ಪ,
 ಅಹುದಾಗದೆಂಬ ಪರಿಯಲ್ಲ ನೋಡಾ.
 ಕೂಡಲಸಂಗನ ಶರಣ ಸಂಗಿಯಲ್ಲ, ನಿಷ್ಕಂಗಿಯಲ್ಲ.

||೩೯೭||

೧೩೫೮

ಶರಣ ಲಿಂಗದಲ್ಲಿ ಕೂಡಲು ಮಹಾಪಥವಯ್ಯಾ !
 ದೃಢದೃಢಾಂಗಮಧ್ಯಸ್ಥನಾಗಿ,
 ಕೂಡಲಸಂಗಮದೇವರ ನಾಮವತಿಸುಖವೆಂದುದು.

||೩೬೮||

೧೩೫೯

ಶರಣೆಂದು ಕರ ಸಂತೋಷವ ಮಾಡಿ,
 ಮುರಿದು ಮುಂಜೆರಗ ಗಂಟೆಕ್ಕಿ,
 ನೆಲನ ಹೊಯಿದ ಕೈ ತಪ್ಪುವುದಲ್ಲದೆ,
 ಆದಿ ಶರಣರ ನುಡಿ ತಪ್ಪುವುದೆ ?
 ಕೂಡಲಸಂಗಮದೇವರು ಸಾಕ್ಷಿಯಾಗಿ
 ಕಟ್ಟುವೆ ಗುಡಿಯನೆತ್ತುವೆನು ಧ್ವಜವ.

||೩೬೯||

೧೩೬೦

ಶರಣೆಂದು ಪಾದವ ಹಿಡಿದಿಹೆನೆಂದಡೆ ಚರಣದ ನಿಲವು ಕಾಣಬಾರದು,
 ಕುರುಹುವಿಡಿದೆಹೆನೆಂದಡೆ ಕೈಗೆ ಸಿಲುಕದು,
 ಬೆರಸಿ ಹೊಕ್ಕೆಹೆನೆಂದಡೆ ಮುನ್ನವೆ ಅಸಾಧ್ಯ.
 ಅಕಟಕಟಾ, ಅಹಂಕಾರದಲ್ಲಿ ಕೆಟ್ಟೆನಲ್ಲಾ,
 ಗುರುವೆ, ಎನ್ನ ಪರಮಗುರುವೆ ಬಾರಯ್ಯಾ,
 ಅರಿಯದ ತರಳನ ಅವಗುಣವ ನೋಡುವರೆ ಕೂಡಲಸಂಗಮದೇವಾ? ||೪೦೦||

೧೩೬೧

ಶಾಂತಿಯು ಮಾಡಹೋದಡೆ ಬೇತಾಳವಾಯಿತ್ತಯ್ಯಾ.
 ಸೀತಾಳದಾಪ್ಯಾಯನವಾಯಿತೆಂದಡೆ
 ಪರಹಿತಾರ್ಥವೆಂದು ತೋರಿದೆನೆನ್ನ ಪ್ರಾಣಲಿಂಗವನು
 ನೇಮವ ಮಾಡಲೆಂದು ಕೊಟ್ಟಡೆ
 ಕೊಂಡೋಡಿ ಹೋದನು ಅನಿಮಿಷನು.
 ಅಭವನ ಮಹಾಮನೆಯ ಹೊಕ್ಕಡೆ
 ಎನಗೆ ಹೇಯವನೊಡ್ಡಿ ಅರಸೆಂದು ಕಳುಹಿದನು.
 ಅಳಲಿ ಬಳಲಿ ತೋಳಲಿ ಆಡಿಹಾಡಿ ಹಂಬಲಿಸಿ,

ಅನಂತ ಅವಸ್ಥೆಯಿಂದ ಲಕ್ಷದ ಮೇಲೆ ತೊಂಬತ್ತಾರುಸಾವಿರ ವಚನವ ಹಾಡಿ
 ಆಚಾರ ವಿಚಾರದಿಂದ
 ವಿಚಿತ್ರನಭೆಯವ ಕೊಟ್ಟು ಕಳುಹಿಸಿದನಯ್ಯಾ.
 ಗೊಹೇಶ್ವರನ ಶರಣ ತೋರಿದಡರಿದನು
 ಕೂಡಲಸಂಗಮದೇವರ.

||೪೦೧||

೧೩೬೨

ಶಿವನೆ ಜಗತ್ರಯಕ್ಕೊಡೆಯನೆಂದುದು ವೇದ,
 ಉತ್ಪತ್ತಿ ಸ್ಥಿತಿ ಲಯಕಾರಣನೆಂದುದು ವೇದ,
 'ಈಶಃ ಸರ್ವಸ್ಯ ಜಗತಃ ಪ್ರಭುಃ ಪ್ರೀಣಾತಿ ವಿಶ್ವಭುಕ್' ಎಂದುದು ಶ್ರುತಿ.
 ಇದು ಕಾರಣ,
 ಕೂಡಲಸಂಗಮದೇವನೊಬ್ಬನೆ ದೇವನು.

||೪೦೨||

೧೩೬೩

ಶಿವಶಿವಾಯೆಂಬ ಮಂತ್ರವೆನಗೆ ಅಮೃತಾರೋಗಣೆಯೋ ಎನ್ನ ತಂದೆ.
 ಹರ ಹರಾ ಎಂಬ ಮಂತ್ರವೆನಗೆ ಅಮೃತಾರೋಗಣೆಯೋ ಎನ್ನ ತಂದೆ.
 ಶ್ರೀ ವಿಭೂತಿ ರುದ್ರಾಕ್ಷಿ ಭಕುತಿಯ ಮುಕುತಿಗೆ ಸಾಧನವೋ ಎನ್ನ ತಂದೆ,
 ಎನಗಿದೆ ಗತಿಮತಿ ಚೈತನ್ಯ, ಕೂಡಲಸಂಗಮದೇವಯ್ಯಾ,
 ನಿಮ್ಮ ನಾಮದ ರುಚಿ ತುಂಬಿತ್ತೋ ಎನ್ನ ತನುವ.

||೪೦೩||

೧೩೬೪

ಶಿಶುವೆನ್ನ ಬಹುದೆ, ನಂಬಿಯಣ್ಣನ ?
 ಸೂಕ್ಷ್ಮನೆನಬಹುದೆ ರವಿಯನು, ಜಗವ ಬೆಳಗುವ ?
 ದೃಷ್ಟಿ ಕಿರಿದೆನ್ನಬಹುದೆ, ಸೃಷ್ಟಿಯನು ಕಾಣ್ವ ?
 ಭಾವ ಕಿರಿದೆನ್ನಬಹುದೆ, ಬಳ್ಳ ಲಿಂಗವಾದುದನು ?
 ಕೂಡಲಸಂಗಮದೇವಯ್ಯಾ,
 ಯುಗಜುಗವೆಲ್ಲವನೂ ಮೀರಿದ ಶರಣನ
 ಕಿರಿದೆನಬಹುದೆ, ಚೆನ್ನಬಸವಣ್ಣನ ?

||೪೦೪||

೧೩೬೫

ಶ್ವಾನ ಮಡಕೆಯನಿಳುಹಿ ಬೋನವನುಂಡು
 ಮಡಕೆಯನೇರಿಸಲರಿಯದಂತೆ

ನಾನು ಷಟ್ಸ್ಥಲವನೋದಿ ಏನ ಮಾಡುವೆನಯ್ಯಾ,
 ಅವಗುಣಂಗಳೆನ್ನ ಬೆನ್ನ ಬಿಡದನ್ನಕ್ಕರ ?
 ಕಾರ್ಯವುಳ್ಳ ಕರ್ತ ಜಂಗಮಲಿಂಗದಲ್ಲಿ
 ನಾನು ದಾಸೋಹವ ಮಾಡಲರಿಯದೆ ಕೆಟ್ಟೆನು,
 ಕೂಡಲಸಂಗಮದೇವಾ.

||೪೦೫||

೧೩೬೬

ಶ್ರೀಗುರುಕರುಣಿಸಿ ಹಸ್ತಮಸ್ತಕಸಂಯೋಗದಿಂದ
 ಪ್ರಾಣಲಿಂಗವನು ಕರತಳಾಮಳಕವಾಗಿ ಕರಸ್ಥಲಕ್ಕೆ ತಂದುಕೊಟ್ಟನಾಗಿ
 ಒಳಗೆನ್ನದೆ ಹೊರಗೆನ್ನದೆ, ಆ ಲಿಂಗದಲ್ಲಿ ನಚ್ಚಿ ಮಚ್ಚಿ ಹರುಷದೊಳೋಲಾಡಿದೆ
 ಅದೆಂತೆಂದಡೆ,
 ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ |
 ನಾದಬಿಂದುಕಲಾತೀತಂ ಗುರುಣಾ ಲಿಂಗಮುದ್ಭವಂ ||
 ಎಂದುದಾಗಿ
 ಆ ಲಿಂಗವ ಪಡೆದು ಆನಂದಿಸುವೆ, ಕೂಡಲಸಂಗಮದೇವಾ.

||೪೦೬||

೧೩೬೭

ಶ್ರೀಗುರು ತನ್ನ ಲಿಂಗವನೆ ಅಂಗದ ಮೇಲೆ ಬಿಜಯಂಗೆಯ್ದಿದನಾಗಿ,
 ಆ ಲಿಂಗಕ್ಕೆ ನಾನು ಅಷ್ಟವಿಧಾರ್ಚನೆ, ಷೋಡಶೋಪಚಾರಗಳ ಮಾಡಿ,
 ಚತುರ್ವಿಧಫಲಪದಪುರುಷಾರ್ಥವ ಪಡೆದು,
 ಆ ಪರಿಭವಕ್ಕೆ ಬರಲೊಲ್ಲದೆ,
 ನಾನು ನಿಷ್ಕಳವೆಂಬ ಹೊಲದಲ್ಲಿ ಒಂದು ನಿಧಾನವ ಕಂಡೆ.
 ಆ ನಿಧಾನದ ಹೆಸರಾವುದೆಂದಡೆ;
 ತ್ರೈಲಿಂಗದ ಆದಿಮೂಲಾಂಕುರವೊಂದಾದ ಚರಲಿಂಗವೆಂದು.
 ಆ ಚರಲಿಂಗದ ಪಾದಾಂಬುವ ತಂದೆನ್ನ
 ಇಷ್ಟಲಿಂಗದ ಚತುರ್ವಿಧಫಲಪದಪುರುಷಾರ್ಥವೆಂಬ ಕರಂಗಳಂ ತೊಳೆವೆ.
 ಅದೆಂತೆಂದೆಡೆ;
 ಸಾಲೋಕ್ಯಂ ಚ ತು ಸಾಮೀಪ್ಯಂ ಸಾರೂಪ್ಯಂ ಚ ಸಾಯುಜ್ಯತಾ |
 ತದುಪೇಕ್ಷಕಭಕ್ತಶ್ಚ ರೌರವಂ ನರಕಂ ವ್ರಜೇತ್ || ಎಂದುದಾಗಿ,
 ಆ ಚರಲಿಂಗದ ಪ್ರಸಾದವ ತಂದೆನ್ನ ಇಷ್ಟಲಿಂಗದ ಜೀವಕಳೆಯ ಮಾಡುವೆ
 ಅದೆಂತೆಂದೆಡೆ;
 ಸ್ವಯಂಪ್ರಕಾಶರೂಪಶ್ಚ ಜಂಗಮೋ ಹಿ ನಿಗದ್ಯತೇ |

ಮತ್ತಂ.

ಜಂಗಮಸ್ಯ ಪದೋದಂ ಚ ಯುಕ್ತಂ ಲಿಂಗಾಭಿಷೇಚನೇ ।

ತತ್ಪ್ರಸಾದೋ ಮಹಾದೇವ ನೈವೇದ್ಯಂ ಮಂಗಲಂ ಪರಂ ॥ ಎಂದುದಾಗಿ,

ಆ ಲಿಂಗವೆ ಅಂಗ, ಅಂಗವೆ ಲಿಂಗ,

ಆ ಲಿಂಗವೆ ಪ್ರಾಣ, ಆ ಪ್ರಾಣ ಲಿಂಗವಾದುದು.

ಇದು ಚತುರ್ವಿಧಫಲಪದಪುರುಷಾರ್ಥವ ಮೀರಿದ ಘನವು.

ಕೂಡಲಸಂಗಮದೇವಯ್ಯಾ.

ಈ ದ್ವಯದ ಪರಿಯ ನಿಮ್ಮ ಶರಣರನೆ ಬಲ್ಲ.

॥೪೦೭॥

೧೩೬೮

ಶ್ರೀ ರುದ್ರಾಕ್ಷಿಯ ಧರಿಸಿದಾತನೆ ಲಿಂಗವೆಂಬೆ,

ಶ್ರೀ ರುದ್ರಾಕ್ಷಿಯ ಧರಿಸದ ಅಧಮರನೆ ಭವಿಯೆಂಬೆ,

ಕೂಡಲ ಸಂಗಮದೇವಯ್ಯಾ

ಶ್ರೀ ರುದ್ರಾಕ್ಷಿಯ ಧರಿಸುವ ಭಕ್ತರ ನೀನೆಂಬೆ.

॥೪೦೮॥

೧೩೬೯

ಶ್ರೀವಿಭೂತಿಯ ಬಿಟ್ಟು ತಪಸ್ಸು ಮಾಡಿದಡೆ ಆ ತಪಃಸಿದ್ಧಿ ಬಯಲು.

ಶ್ರೀವಿಭೂತಿಯ ಬಿಟ್ಟು ದೀಕ್ಷೆಯ ಕೊಂಡಡೆ ಆ ದೀಕ್ಷೆ ಬಯಲು.

ಶ್ರೀವಿಭೂತಿಯ ಬಿಟ್ಟು ಮಂತ್ರಗಳ ಸಾಧಿಸಿದಡೆ ಆ ಮಂತ್ರಸಿದ್ಧಿ ಬಯಲು.

ಶ್ರೀವಿಭೂತಿಯ ಬಿಟ್ಟು ಯಜ್ಞಗಳ ಸಾಧಿಸಿದಡೆ ಆ ಯಜ್ಞಸಿದ್ಧಿ ಬಯಲು.

ಶ್ರೀವಿಭೂತಿಯ ಬಿಟ್ಟು ದೇವತಾರ್ಚನೆಯ ಮಾಡಿದಡೆ ಆ ದೇವತಾರ್ಚನೆ ಬಯಲು

ಶ್ರೀವಿಭೂತಿಯ ಬಿಟ್ಟು ವಿದ್ಯವ ಸಾಧಿಸಿದಡೆ ಆ ವಿದ್ಯಾಸಿದ್ಧಿ ಬಯಲು.

ಹಲವು ಕಾಲ ಕೊಂದ ಸೂನೆಗಾರನ ಕೈಯ್ಯ ಕತ್ತಿಯಾದಡೇನು

ಪರುಷ ಮುಟ್ಟಲು ಹೊನ್ನಾಗದೇ ಅಯ್ಯಾ ?

ಲಲಾಟದಲ್ಲಿ ವಿಭೂತಿಯ ಧರಿಸಲೈ,

ಪಾಪಂಗಳು ಬೆಂದು ಹೋಗದಿಹವೇ ಕೂಡಲಸಂಗಮದೇವಾ ?

॥೪೦೯॥

೧೩೭೦

ಶ್ರೋತ್ರದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು.

ತ್ವಕ್ಶಿನ್ಯದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು.

ನೇತ್ರದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು.

ಜಿಹ್ವೆಯಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು.

ನಾಸಿಕದಲ್ಲಿ ಬ್ರಹ್ಮಚಾರಿಯಾಗಿರಬೇಕು ಶರಣನು.
ಇಂತೀ ಪಂಚೇಂದ್ರಿಯಂಗಳಲ್ಲಿ ಬ್ರಹ್ಮಚಾರಿಯಾಗಿ,
ಕೂಡಲಸಂಗಮದೇವರಲ್ಲಿ ಎನ್ನನಾಗುಮಾಡಲಿಕೆ
ಬ್ರಹ್ಮಚಾರಿಯಾದರು ಪ್ರಭುದೇವರು.

||೪೧೦||

೧೩೨೧

ಸಂಜೆಯ ಮಂಜಿನ ಕಪ್ಪು-
ಅಂಜಿದಡೆ ಶಂಕೆ ತದ್ರೂಪವಾಗಿ ನಿಂದಿತ್ತು.
ತನ್ನ ಭಾವದ ನಟನೆ ನಡೆವನ್ನಕ್ಕ ನಡೆಯಿತ್ತು,
ಅದು ನಿಂದಲ್ಲಿಯೇ ನಿಂದಿತ್ತು.
ಅದರಂತುವನರಿದಡೆ
ಹಿಂದೆ ಹುಸಿ, ಮುಂದೆ ಕೂಡಲಸಂಗಮದೇವನ ನಿಲವು ತಾನೆ !

||೪೧೧||

೧೩೨೨

ಸಂಸಾರವೆಂಬಡವಿಯಲ್ಲಿ ಹುಲಿಯುಂಟು, ಕರಡಿಯುಂಟು.
ಶರಣನಂಜನಂಜ, ಮಹಾಧೀರ ಶರಣನಂಜನಂಜ,
ಕೂಡಲಸಂಗನ ಶರಣಂಗೆ ನಿರ್ಭಯ.

||೪೧೨||

೧೩೨೩

ಸಂಸಾರಸರ್ಪನ ಹೇಳಿಗೇಯ ಬಿಡಿಸಲು ಬಾರದು,
ಬಿಟ್ಟಡೆ ಕಟ್ಟಲು ಬಾರದು ನೋಡಾ.
ಬಿಡಿಸುವ ಬೆಡಗಿನ್ನೆಂತೋ ?
ಕಾಮಕ್ರೋಧಲೋಭಮೋಹಮದಮತ್ಸರವೆಂಬ
ವಿಷದ ಹಲ್ಲಿಂಗಾವುದು ಗಾರುಡವಯ್ಯಾ,
ಮಹಾದಾನಿ ಕೂಡಲಸಂಗಮದೇವಾ ?

||೪೧೩||

೧೩೨೪

ಸಕಲಕ್ರಿಯೆಗಳಿಗಿದು ಕವಚ,
ಸಕಲವಶ್ಯಕ್ಕಿದು ಶುಭತಿಲಕ,
ಸಕಲಸಂಪದಕ್ಕೆ ತಾಣವಿದು,
ಅಘಟಿತ ಘಟಿತವೆನಿಸುವ ಅನುಪಮ ತ್ರಿಪುಂಡ್ರ.
ಅಣುಮಾತ್ರ ವಿಭೂತಿಯ ಪಣೆಯೊಳಿಡೆ

ಎಣಕೆಯಿಲ್ಲದ ಭವಪಾಶ ಪರಿವುದು.
 ತ್ರಿಣಯ ನೀನೊಲಿದು ಧರಿಸಿದೆಯೆಂದೆನೆ,
 ಆನು ಧರಿಸಿ ಬದುಕಿದೆ ಕೂಡಲಸಂಗಯ್ಯಾ.

||೪೧೪||

೧೩೭೫

ಸಕಲದಲ್ಲಿ ಸನ್ನಿಹಿತರಲ್ಲದವರು
 ನಿಷ್ಕಲದಲ್ಲಿ ನಿಜವನೈದುವ ಪರಿ ಎಂತಯ್ಯಾ ?
 ಲಿಂಗವ ಹೋಗಾಡಿದನೆಂಬ ನಿಂದೆಯ ಪ್ರಮಥರು ನುಡಿವುತ್ತಿರಲು
 ಲಿಂಗೈಕ್ಯವೆಂತಪ್ಪುದು ಹೇಳಾ ?
 ನಿಮ್ಮ ಪ್ರಮಥರು ಮೆಚ್ಚಿ ಅಹುದೆಂದು ಒಡಂಬಟ್ಟು
 ಎನ್ನ ಮನ ತಾರ್ಕಣೆಯಲ್ಲಿಪ್ಪಂತೆ
 ನಿಮ್ಮಲ್ಲಿ ಐಕ್ಯವ ಮಾಡಾ
 ಕೂಡಲಸಂಗಮದೇವಪ್ರಭುವೆ.

||೪೧೫||

೧೩೭೬

ಸತಿಪುರುಷರಿಬ್ಬರೂ ಪ್ರತಿದೃಷ್ಟಿಯಾಗಿ ಮಾಡಬಲ್ಲಡೆ
 ಅದೆ ಮಾಟ,
 ಕೂಡಲಸಂಗಮದೇವರ ಕೂಡುವ ಕೂಟ.

||೪೧೬||

೧೩೭೭

ಸತ್ಯಮುಕ್ತಿಯ ಕಳೆಯ ನೋಡಾ,
 ನಿತ್ಯತತ್ವದ ಇರವ ನೋಡಾ,
 ಮೂರೊಂದಾದ ಆರೂಢನ ನೋಡಾ,
 ಕೂಡಲಸಂಗಮದೇವರಲ್ಲಿ ತದ್ಗತನಾಗಿಪ್ಪ
 ಮರುಳಶಂಕರದೇವರ ನಿಲವ
 ಪ್ರಭು ಸಿದ್ಧರಾಮಯ್ಯದೇವರಿಂದ ಕಂಡು ಬದುಕಿದೆನು.

||೪೧೭||

೧೩೭೮

ಸತ್ಯ ಸದಾಚಾರ ಸಂಬಂಧವಾದ ಭೃತ್ಯಾಚಾರ ಎನಗಿಲ್ಲಯ್ಯಾ,
 ಆನು ನಿಮ್ಮ ನೆನೆಯಲು ಎನಗೆ ಭಕ್ತಿಯಿಲ್ಲಯ್ಯಾ,
 ಕರುಣದಿಂ ಕೃಪೆ ಮಾಡಾ, ಕೂಡಲಸಂಗಮದೇವಾ.

||೪೧೮||

೧೩೭೯

ಸದಾಚಾರವ ಕಂಡು, ಲಾಂಛನಪಕ್ಷವನಾ[ಡಿ]ದವರಿಗೆ,
ಇಹದೊಳು ಪರದೊಳು ಗತಿಯಿಲ್ಲ, ಕಾಣರೋ.
ಮಣ್ಣೆತ್ತಾದಡೇನು, ತನ್ನೆತ್ತು ಗೆಲಬೇಕೆಂಬುದಕ್ಕೊಲಿವ
ನಮ್ಮ ಕೂಡಲಸಂಗಯ್ಯ.

||೪೧೯||

೧೩೮೦

ಸದ್ಭಕ್ತಂಗೆಯೂ ಜಂಗಮಕ್ಕೆಯೂ ಭಾಜನ ಬೇರೆಂಬ
ಶಾಸ್ತ್ರದ ಸದಗರು ನೀವು ಕೇಳಿರೋ.
ಭಕ್ತದೇಹಿಕ ದೇವನೆಂದು ಶ್ರುತಿ ಸಾರುತ್ತಿವೆ, ಅರಿದು ಮರೆಯದಿರಿ,
ಮರವೆಯಿಂದ ಬ್ರಹ್ಮ ಶಿರವ ಹೋಗಾಡಿಕೊಂಡ,
ಮರವೆಯಿಂದ ದಕ್ಷ ಶಿರವ ನೀಗಿ ಕುರಿದಲೆಯಾದುದನರಿಯಿರೆ ?
ಮರೆಯದೆ ವಿಚಾರಿಸಿ ನೋಡಿ, ಭಕ್ತಂಗೂ ಲಿಂಗಕ್ಕೂ ಭಿನ್ನವಿಲ್ಲ.
ಇನ್ನು ಆ ಭಕ್ತಂಗೆಯೂ ಆ ಜಂಗಮಕ್ಕೆಯೂ ಭೇದವಿಲ್ಲ.
ಬೇರ್ಪಡಿಸಿ ನುಡಿಯಲುಂಟೆ ?
ಇನ್ನು ಆ ಗುರುವಿಂಗೆಯೂ ಆ ಭಕ್ತಂಗೆಯೂ ಸಂಕಲ್ಪವಿಲ್ಲ.
ಅದೆಂತೆಂದಡೆ;
ಮೆಟ್ಟುವ ರಕ್ಷೆ, ಮುಟ್ಟುವ ಯೋನಿ, ಅಶನ, ಶಯನ, ಸಂಯೋಗ,
ಮಜ್ಜನ, ಭೋಜನ ಇಂತಿವನು
ಗುರುಲಿಂಗಜಂಗಮ ಸಹಿತವಾಗಿ ಭೋಗಿಸುವ ಸದ್ಭಕ್ತಂಗೆ
ನಾನು ನಮೋ ನಮೋ ಎಂಬೆನು.
ಅದೆಂತೆಂದಡೆ;
ಅರ್ಥಪ್ರಾಣಾಭಿಮಾನಂ ಚ ಗುರೌ ಲಿಂಗೇ ಚ ಜಂಗಮೇ |
ತಲ್ಲಿಂಗಜಂಗಮಪ್ರಾಣಂ ಭಕ್ತಸ್ಥಲಮುದಾಹೃತಮ್ || ಎಂದುದಾಗಿ,
ಇದನರಿದು ಅರ್ಥವನೂ ಪ್ರಾಣವನೂ ಅಭಿಮಾನವನೂ
ಗುರುಲಿಂಗಜಂಗಮಕ್ಕೆ ಸಮರ್ಪಿಸಿ
ಆ ಗುರುಲಿಂಗಜಂಗಮವೆ ಪ್ರಾಣವಾಗಿಹ ಸದ್ಭಕ್ತಂಗೆಯೂ
ಆ ಗುರುಲಿಂಗಜಂಗಮಕ್ಕೆಯೂ ಏಕಭಾಜನವಲ್ಲದೆ ಏಕಭೋಜನವಲ್ಲದೆ,
ಭಿನ್ನಭಾಜನ ಭಿನ್ನಭೋಜನವುಂಟೆ ? - ಇಲ್ಲವಾಗಿ.
ಅದೇನು ಕಾರಣವೆಂದಡೆ;
ಆ ಸದ್ಭಕ್ತನ ಅಂಗವೆಂಬ ಗೃಹದಲ್ಲಿ ಜಂಗಮವಿಪ್ಪನಾಗಿ

ಇದನರಿದು ಬೇರೆ ಮಾಡಿ ನುಡಿಯಲಾಗದು.

ಚೆನ್ನಯ್ಯನೊಡನುಂಬುದು ಆವ ಶಾಸ್ತ್ರ ?

ಕಣ್ಣಪ್ಪ ಸವಿದುದ ಸವಿವುದಾವ ಶಾಸ್ತ್ರ ?

ಭಕ್ತದೇಹಿಕ ದೇವನಾದ ಕಾರಣ.

ಅದೆಂತೆಂದಡೆ;

ಭಕ್ತಜಿಹ್ವಾಗ್ರತೋ ಲಿಂಗಂ ಲಿಂಗಜಿಹ್ವಾಗ್ರತೋ ರುಚಿಃ |

ರುಚ್ಯಗ್ರೇ ತು ಪ್ರಸಾದೋಸ್ತು ಪ್ರಸಾದಃ ಪರಮಂ ಪದಂ ||

ಇಂತೆಂಬ ಪುರಾಣವಾಕ್ಯವನರಿದು

ಸದ್ಭಕ್ತನೂ ಗುರುಲಿಂಗಜಂಗಮವೂ ಈ ನಾಲ್ವರೂ

ಒಂದೆ ಭಾಜನದಲ್ಲಿ ಸಹಭೋಜನಮಾಡುವರಿಗೆ

ಇನ್ನೆಲ್ಲಿಯ ಸಂಕಲ್ಪವೋ, ಇನ್ನೆಲ್ಲಿಯ ಸೂತಕವೋ,

ಇನ್ನೆಲ್ಲಿಯ ಪಾತಕವೋ ಕೂಡಲಸಂಗಮದೇವಾ.

||೪೨೦||

೧೩೮೧

ಸದ್ಗುರುಮಾರ್ಗಾಚಾರದ ನೆಲೆಕಲೆಯನರಿಯದೆ,

ಸದಾಚಾರಸದ್ಭಕ್ತನಲ್ಲಿ ಆಡಂಬರಲಾಂಛನದ ವೇಷವ ಧರಿಸಿ,

ಗ್ರಾಸವ ಹೊರೆದು, ಗುಹ್ಯಲಂಪಟ ಹೆಚ್ಚಿ,

ಆ ಭಕ್ತನ ಕ್ರಿಯಾಶಕ್ತಿಗೆ ಭ್ರಮಿಸುವನೊಬ್ಬ ಚರಪ್ರಾಣಿಯ

ಜಡಜಂತುವೆಂಬೆನಯ್ಯಾ.

ಅಂಥ ಕಾಮವಿಕಾರಭ್ರಾಂತನ ಕಾಮವ ಪರಿಹರಿಸಿ,

ಲಿಂಗಾಂಗನಿಷ್ಠಾಪರತ್ವವ ಹೇಳದೆ,

ತಾ ಭೋಗಿಸುವ ಸ್ತ್ರೀಯಳ ಕೊಡುವನೊಬ್ಬ ಸ್ಥಾವರಪ್ರಾಣಿಯ

ಕ್ರಮಿಕೇಟಕಪ್ರಾಣಿಯೆಂಬೆನಯ್ಯಾ.

ಇಂತು ತನುಮನಧನಂಗಳ ಕೊಟ್ಟುಕೊಂಬ ವಿಚಾರವನರಿಯದೆ

ಬಿಂದುವೆ ನಿಜಶೇಷವೆಂದು ತಿಳಿಯದ

ಮೂಳನಿಗೆಲ್ಲಿಯದೊ ತ್ರಿವಿಧಪ್ರಸಾದ ?

ಸ್ಥಲದಿಂದ ಸ್ಥಲವನರ್ಪಿಸುವುದು ಒಡಲ ಗುಣ.

ನಿಃಸ್ಥಲದಿಂದ ನಿಃಸ್ಥಲವನರ್ಪಿಸುವುದು ಪ್ರಾಣನ ಗುಣ.

ನೋಡಿ ಆರೈವುದೆ ಅರ್ಪಿತ ಗುಣ.

ಇಂಥ ಮಹಾಂತರ ತೋರಿ ಬದುಕಿಸಯ್ಯಾ.

ಕೂಡಲಸಂಗಮದೇವಾ.

||೪೨೧||

೧೩೮೨

ಸಬಳದ ತುದಿಯಲ್ಲಿ ಕಟ್ಟಿದ ಗಂಟೆಯಂತೆ,
ಮಾತು ಲಿಂಗಾ ಲಿಂಗಾ ಎನುತ್ತ
ಮೊನೆ ಇರಿವಂತೆ ಬೇಡವಯ್ಯಾ, ಹುಸಿ.
ಮಾತಿನಲ್ಲಿ ದಿಟ, ಮನದಲ್ಲಿ ಸಟೆ
ಬೇಡವಯ್ಯಾ.
ಮನ ವಚನ ಕಾಯ ಒಂದಾಗದಿದ್ದರೆ
ಕೂಡಲಸಂಗಯ್ಯನೆಂತೊಲಿವನಯ್ಯಾ ?

||೪೨೨||

೧೩೮೩

ಸಮತೆ ಸನ್ಮತದಿಂದ ನಿಜಗುಣಕಾರಣದಿಂದ
ಸತ್ವರಜಸ್ತಮದ ಕ್ರೋಧ ಉಳಿಯದನ್ನಕ್ಕರ
ಅನುಭಾವವೆಲ್ಲಿಯದೊ ?
ಆತ್ಮಸ್ತುತಿ, ಪರನಿಂದೆ, ಅಸಹ್ಯ, ಅನ್ಯತ, [ಕು]ತರ್ಕ ಉಡುಗದನ್ನಕ್ಕರ
ಅನುಭಾವವೆಲ್ಲಿಯದೊ ?
ಅರಿಷಡ್ವರ್ಗ ದಶವಾಯುಗಳ ವಿಕಳ ಅಪಾನ ಬಿಡದನ್ನಕ್ಕರ
ಅನುಭಾವವೆಲ್ಲಿಯದೊ ?
ಮದ ಮತ್ಸರ ವೈತಾಳ ಸಂವಾದವಲ್ಲದೆ
ಅನುಭಾವವೆಲ್ಲಿಯದೊ ?
ಸಮತೆ, ಸಜ್ಜನಿಕೆ, ಸಮಯಾಚಾರದ ನಿಜಪದವು
ದುರಾಚಾರಿಗಳಿಗಳವಡುವುದೆ ?
ನಮ್ಮ ಕೂಡಲಸಂಗನ ಶರಣರಿಗಲ್ಲದೆ
ಅನುಭಾವವೆಲ್ಲರಿಗೆಲ್ಲಿಯದೊ ?

||೪೨೩||

೧೩೮೪

ಸಮಯವಿರುದ್ಧಕಂಜಿ ವಿನಯವ ನುಡಿವೆ,
ಕೊಂದಡೆ ಕೊಲ್ಲು, ಕಾಯ್ದೆ ಕಾಯಿ.
ಎನ್ನವರೆಂದು ಮನ ಹಿಡಿಯದು, ಕೂಡಲಸಂಗಮದೇವಾ.

||೪೨೪||

೧೩೮೫

ಸಮರತಿ ಸಮಸಂಧಾನದ ಸಂಗಸುಖವು
ನಿನ್ನಿಂದಲೆನಗೆ ಸಾಧ್ಯವಾಯಿತ್ತಲ್ಲದೆ,

ಎನಗೆ ತೋರಿದಪರಾರು ಹೇಳಾ ಲಿಂಗೈಕ್ಯದ ಹೊಲಬ ?
ಕೂಡಲಸಂಗಮದೇವರ ಶರಣ ಪ್ರಭುದೇವರಲ್ಲಿ
ನೀನೆನ್ನನಿರಿಸದನ್ನಕ್ಕರ, ನಾನು ಬಲ್ಲನೆ ಹೇಳಾ.

||೪೨೫||

೧೩೮೬

ಸಮುದ್ರಕ್ಕೆ ಚಂದ್ರಮನ ಬರವೆ ಜೀವಾಳವಯ್ಯಾ,
ಬತ್ತಿದ ಕೆರೆಯ ಕಮಲಕ್ಕೆ ಉದಕವೆ ಜೀವಾಳವಯ್ಯಾ,
ಚಕೋರಂಗಿ ಚಂದ್ರಮನ ಬರವೆ ಜೀವಾಳವಯ್ಯಾ.
ಕೂಡಲಸಂಗಮದೇವಾ,
ಎನಗೆ ನಿಮ್ಮ ಶರಣರ ಬರವೆ ಜೀವಾಳವಯ್ಯಾ.

||೪೨೬||

೧೩೮೭

ಸಯದಾನ ಸವೆಯಿತ್ತೆಂದು ಬೆದರಿದೆನಾದಡೆ
ನಿಮ್ಮಾಣೆ, ನಿಮ್ಮ ಪ್ರಮಥರಾಣೆ.
ಪಡಿಪದಾರ್ಥಗಳು ಅವಸರಕ್ಕೆ ಒದಗದೆ ಇದ್ದಲ್ಲಿ
ಮನವಳುಕಿ ಬೆದರಿದೆನಾದಡೆ ನಿಮ್ಮ ಭಕ್ತರಿಗೆ ಸಲ್ಲಿನು,
ಒಡವೆ ಸವೆದಡೆ ಒಡಲನೆ ಸಲಿಸುವೆನು.
ಕಡೆಮುಟ್ಟು ಪೂರೈಸದಿದ್ದೆನಾದಡೆ
ಮಡಿವಾಳ ಮಾಚಿತಂದೆಯ ಪಾದಸಾಕ್ಷಿಯಾಗಿ
ಕೂಡಲಸಂಗಮದೇವರಿಗೆ ದೂರವಹೆನು.

||೪೨೭||

೧೩೮೮

ಸರ್ವಾವಧಾನಿ ಸಮಯಪ್ರಸಾದಿ ನೋಡಯ್ಯಾ,
ಲಿಂಗಾರ್ಪಿತದಲ್ಲಿ ಸರ್ವಾವಧಾನಿ ನೋಡಯ್ಯಾ,
ಅಯ್ಯಾ, ಅನಾಹತಗಳ ಮುನ್ನವೆ ಇರಲೀಯ,
ಕೂಡಲಸಂಗಮದೇವರಲ್ಲಿ
ಚೆನ್ನಬಸವಣ್ಣಿಗೆ ನಮೋ ನಮೋ ಎನುತಿದೆನು.

||೪೨೮||

೧೩೮೯

ಸಾಕಾರ ನಿರಾಕಾರದೊಳಗೆ ನಿರವಯಾಂಗನಾಗಿ ಸುಳಿದು,
ಭಕ್ತರ ಭವವ ಹರಿಯಲೆಂದು ಬಂದ ಜಂಗಮದ ಪರಿಯ ನೋಡಾ.
ಉಳಲುಡಲು ಬಂದವನಲ್ಲ ಪ್ರಭುದೇವರು,
ತ್ರಿವಿಧದಾಸೆ ಮುನ್ನವೆಯಿಲ್ಲ, ಪ್ರಭುದೇವರಿಗೆ.

ಭಕ್ತನೆಂಬ ತನ್ನಂಗವ ತನ್ನೊಳ್ಳೆಕ್ಕವ ಮಾಡಿಕೊಂಡು,
ನಿರವಯವಾಗ ಬಂದ ನಿರವಯನಯ್ಯಾ.
ಕೂಡಲಸಂಗಮದೇವರಲ್ಲಿ ಪ್ರಭುದೇವರು.

||೪೨೯||

೧೩೯೦

ಸಾಕಾರ ಸಂಗನಲ್ಲಿ ನಿರಾಕಾರವಿಲ್ಲೆಂದು
ನಿರಾಕರ ಸಂಗವನರಸಿ ತೊಳಲಿ ಬಳಲಿದನಯ್ಯಾ.
ನಿಶ್ಚಿಂತ ನಿಜಭಜನೆ ನೆಲೆಗೊಳ್ಳದೆನಗೆ.
ಭ್ರಾಂತು ಭ್ರಮೆಯಿಲ್ಲದಂತೆ ಎಂದಪ್ಪುದೋ ಎನಗೆ
ಕೂಡಲಸಂಗಮದೇವಾ. ಕೇಳಯ್ಯಾ.

||೪೩೦||

೧೩೯೧

ಸುಖವಾದದುಂಡು. ದುಃಖ ಬಂದಲ್ಲಿ ಬಳಲಿದಡಹುದೆ ?
ತುಯ್ಯಲೆಂದಡುಂಡು. ಹುಯ್ಯಲೆಂದ[ಡೋಡಿದೋ]ಡಹುದೆ ?
ಕೇಳಯ್ಯಾ ಕೂಡಲಸಂಗಮದೋವಯ್ಯಾ
ನೀ ಮಾಡಿದ ಮಾಟಕ್ಕಾಡಿದಡಹುದೆ ?

||೪೩೧||

೧೩೯೨

ಸೂತ್ರಧಾರಿ ಮನದ ಮೈಲಿಗೆಯ ಕಳೆಯಬಂದನಯ್ಯಾ ಮಡಿವಾಳನು.
ಎನ್ನ ಕಾಯದ ಮೈಲಿಗೆಯ ತಂದು ತನ್ನ ಮುಂದೆ ಇರಿಸಿದೆಡೆ
ಸಮತೆಯೆಂಬ ಕೂಪತೋಹಿನಲ್ಲಿ ಅದ್ದಿ. ಕಟ್ಟಿ ಹಿಳಿದನಯ್ಯಾ.
ಪಂಚೇಂದ್ರಿಯಪರ್ಗಂಗಳ ಜ್ಞಾನವೆಂಬ ನಿರ್ಮಲಜಲದಲ್ಲಿ
ಆಲುಬಿ ಸೆಳೆದನಯ್ಯಾ.
ರವಿಶಶಿಶಿಖಿಯ ತೇಜದಲ್ಲಿ ಆರಿಸಿದನು,
ಚತುರ್ದಶ ಷೋಡಶವೆಂಬ ಘಳಿಗೆಯ ಮಾಡಿದನು.
ಸಮಾಧಾನವೆಂಬ ಅಡ್ಡಿಯ ಮೇಲಿರಿಸಿ ಸಮಗುಣವೆಂಬ
ಕೊಡತಿಯಲ್ಲಿ ಘಟ್ಟಿಸಿದನು.
ಹರಿಯಿತ್ತಯ್ಯಾ ಸೆರಗು ಮೂರಾಗಿ.
ಆ ಮೂರರಿವೆಯ ಕೊಟ್ಟನಯ್ಯಾ. ಎನ್ನ ಕೈಯಲ್ಲಿ.
ಆ ಅರಿವೆಯ ಗುರುವಿಂಗೊಂದ ಕೊಟ್ಟೆನು.
ಲಿಂಗಕ್ಕೊಂದ ಕೊಟ್ಟೆನು. ಜಂಗಮಕ್ಕೊಂದ ಕೊಟ್ಟೆನು.

ಎನಗೆ ಕೊಟ್ಟ ಮೂರರಿವೆಯನೂ
 ಒಂದುವಾಡಿ -ಹೊದೆದುಕೊಂಡು ನಿಶ್ಚಿಂತನಾಗಿ,
 ಮಡಿವಾಳನ ಕೃಪೆಯಿಂದಲಾನು ಬದುಕಿದೆನು
 ಕಾಣಾ, ಕೂಡಲಸಂಗಮದೇವಾ.

||೪೩೨||

೧೩೯೩

ಸ್ಥೂಲತನುವೆಂಬ ಭಾಂಡದಲ್ಲಿ ಸರ್ವಾಚಾರವೆಂಬ ಸಯದಾನವ ತುಂಬಿದೆ
 ತುಂಬಲೊಡನೆ ಅಗ್ನಿಯಿಲ್ಲದ ಮುನ್ನ ಪಾಕವಾಯಿತ್ತು,
 ಮೇಲು ಸಾಧನವಿಲ್ಲದ ಮುನ್ನ ರುಚಿ ಪಕ್ವವಾಯಿತ್ತು.
 ಅದನು ಸೂಕ್ಷ್ಮತನುವೆಂಬ ಭಾಂಡದಲ್ಲಿ ಬರಿಕೆಯ್ದು,
 ಕಾರಣತನುವಿನಲ್ಲಿ ಕುಳ್ಳಿದುರ್ ಊಡೆಹೆನೆಂದನುಮಾಡಲು,
 ಪ್ರಕೃತಿಯಳಿದು ಒಂದೆ ಭಾಂಡವಾದುದ ಕಂಡು
 ಉಣಲೊಲ್ಲದೆ ಅನ್ಯರಿಗಿಕ್ಕದೆ,
 ಎನ್ನದೆನ್ನದೆ, ಸಯದಾನಂಗಳ ತೆಗೆದುಕೊಳ್ಳದೆ,
 ಬೀಸರವೋಗದೆ, ಒಂದರೊಳಗೊಂದಿತ್ತೆನ್ನದೆ
 ಉಂಡು ಸುಖಿಯಾದೆನಯ್ಯಾ, ಕೂಡಲಸಂಗಮದೇವಾ.

||೪೩೩||

೧೩೯೪

ಹಗಲಾಯಿತ್ತು [ಹೊತ್ತು] ಹೋಗದು, ಇರುಳಾಯಿತ್ತು ನಿದ್ರೆಬಾರದು,
 ಉಳಿದವರ ಮಾತು ಸಾಗದು, ಉಳಿದವರ ಮಾತು ಸಾಗದು.
 ಕೂಡಲಸಂಗಯ್ಯನಲ್ಲದೆ ಒಲ್ಲದು ಮನ.

||೪೩೪||

೧೩೯೫

ಹದಿನಾರಿದ್ದಡೆ ಎಂಟಮಾಡುವ ಸಂಗಯ್ಯದೇವರು,
 ಎಂಟಿದ್ದಡೆ ನಾಲ್ಕಮಾಡುವ ಸಂಗಯ್ಯದೇವರು,
 ನಾಲ್ಕಿದ್ದಡೆ ಎರಡಮಾಡುವ ಸಂಗಯ್ಯದೇವರು,
 ಎರಡಿದ್ದಡೆ ಒಂದಮಾಡುವ ಸಂಗಯ್ಯದೇವರು,
 ಆ ಒಂದ ಇಲ್ಲವೆಯ ಮಾಡುವ ಸಂಗಯ್ಯದೇವರು,
 ತಿರಿಕನ ಶೋಭಿತನ ಮಾಡುವ ಸಂಗಯ್ಯದೇವರು,
 ತಿರಿ [ತಿ]ನಹೋದಡೆ ಹುಟ್ಟದೆನಿಸುವ ಸಂಗಯ್ಯದೇವರು.
 ಇದಾವುದಕ್ಕೂ ಸೆಡೆಯದಿದ್ದಡೆ
 ಕೂಡಲಸಂಗಮದೇವರು ತನ್ನಂತೆ ಮಾಡುವ.

||೪೩೫||

೧೩೯೬

ಹಮ್ಮಿ ಹನ್ನೆರಡು ಸಂವತ್ಸರ ಹಿಂದಾಯಿತ್ತು,
 ಏನ ಮಾಡಿದಡೇನಯ್ಯಾ, ಎನ್ನಲ್ಲಿ ದಿಟವಿಲ್ಲದನ್ನಕ್ಕರ ?
 ಏನ ಹಮ್ಮಿದಡೇನಯ್ಯಾ, ಎನ್ನಲ್ಲಿ ದಿಟವಿಲ್ಲದನ್ನಕ್ಕರ ?
 ಎನ್ನ ಪುಣ್ಯದ ಫಲ, ಕೂಡಲಸಂಗಮದೇವಾ,
 ಬಾಯಿನದುಂಡೆಗೆ ತೋಯನಟ್ಟಂತಾಯಿತ್ತು.

||೪೩೬||

೧೩೯೭

ಹರನ ಭಜಿಸುವುದು,
 ಮನಮುಟ್ಟಿ ಭಜಿಸಿದೆಯಾದಡೆ ತನ್ನ ಕಾರ್ಯ ಘಟ್ಟಿ.
 ಅಲ್ಲದಿದ್ದರೆ ತಾಪತ್ರಯ ಬೆನ್ನಟ್ಟಿ ಮುಟ್ಟಿ ಒತ್ತಿ ಮುರಿದೊಯ್ದುದು,
 ವಿಧಿ ಹೆಡಗಯ್ಯ ಕಟ್ಟಿ ಕುಟ್ಟುವುದು.
 ಕೂಡಲಸಂಗನ ಶರಣರ ದೃಷ್ಟಿಯವನ ಮೇಲೆ ಬಿದ್ದವ ಜಗಜಟ್ಟಿ.

||೪೩೭||

೧೩೯೮

ಹರಶಕ್ತಿಗಳಲ್ಲಿ ಹುಟ್ಟಿದ ಬೆನಕ ಭೈರವ ಪಣ್ಣುಖರ
 ಮಹಾಹರನ ಮಕ್ಕಳೆಂಬ ಪಾತಕ ನೀ ಕೇಳೊ.
 ಹರಿಹರನು ಒಂದೆಂಬ ಶಿವದ್ರೋಹಿ ನೀ ಕೇಳೊ.
 ಹರಿ ಸಹಿತಾರರಿಂದತ್ತ ಅಜಾತನಚರಿತ್ರ ಅಪ್ರತಿಮಮಹಿಮ
 ಕೂಡಲಸಂಗಮದೇವನೊಬ್ಬನೆ ಕಾಣೆ ಭೋ.

||೪೩೮||

೧೩೯೯

ಹರಿಯ ಬೇಡುವಡೆ ಅವಗೆ ಬಲೀಂದ್ರ ದಾನವನಿಕ್ಕಿದನು.
 ಬ್ರಹ್ಮನ ಬೇಡುವಡೆ ಅವಗೆ ಶಿರವಿಲ್ಲ,
 ಚೌದ್ಧನ ಬೇಡುವಡೆ ಅವಗೆ ಬುದ್ಧಿ ಸಮನಿಸದು,
 ಜಿನನ ಬೇಡುವಡೆ ಅವಗೆ ಉಡಲಿಲ್ಲ.
 ಬೆನಕನ ಬೇಡುವಡೆ ಅವಗೆ ಕೋಡು ಮುರಿಯಿತ್ತು.
 ಭೈರವನ ಬೇಡುವಡೆ ಅವ ಉಟ್ಟುದನಿಕ್ಕೆ ಆಡುತ್ತಿದ್ದನು.
 ಅಭಯಂಕರ ಜಗಕ್ಕೆಲ್ಲ ! ಜಗದಾನಿಯ ಬೇಡುವೆನು
 ಕೂಡಲಸಂಗಯ್ಯನ.

||೪೩೯||

೧೪೦೦

ಹಸಿದಳುವ ಶಿಶುವಿಗೆ ತಾಯಿ ಮೊಲೆಯ ಕೊಟ್ಟಡೆ,
 ಆ ಶಿಶು ಜೀವಿಸದಿಪ್ಪದೆ ಹೇಳಾ, ಅಯ್ಯಾ ?
 ಪ್ರಾಣವಲ್ಲಭನ ಅಗಲಿಕೆಯಿಂದ ಪ್ರಾಣವಿಯೋಗವಾಗಿಹ
 ಹೆಂಗೂಸಿಗೆ ಆ ಪ್ರಾಣವಲ್ಲಭ ಬಂದಡೆ
 ವಿರಹ ಸಂತವಿಸದಿಪ್ಪದೆ ಹೇಳಾ, ಅಯ್ಯಾ ?
 ಕೂಡಲಸಂಗಮದೇವರು ಸಾಕ್ಷಿಯಾಗಿ
 ಪ್ರಭುವೆನ್ನ ಮನೆಗೆ ಬಂದಡೆ ಎನ್ನ ಬಯಕೆ ಕೈಸಾರಿ
 ಚೆನ್ನಬಸವಣ್ಣನ ಕರುಣದ ಕಂದನಾಗಿ
 ಉಳಿದೆನು ಕಾಣಾ, ಮಡಿವಾಳಯ್ಯಾ.

||೪೪೦||

೧೪೦೧

ಹಸುವ ಕೊಂದಾತನು ನಮ್ಮ ಮಾದಾರ ಚೆನ್ನಯ್ಯ.
 ಶಿಶುವೇಧೆಗಾರನು ನಮ್ಮ ಡೋಹರ ಕಕ್ಕಯ್ಯ.
 ಪಾಪಕರ್ಮಿ ನಮ್ಮ ಮಡಿವಾಳ ಮಾಚಯ್ಯ.
 ಇವರಿಬ್ಬರ ಮೂವರ ಕೂಡಿಕೊಂಡಿಪ್ಪ,
 ಕೊಟ್ಟುದ ಬೇಡನು ನಮ್ಮ ಕೂಡಲಸಂಗಯ್ಯ.

||೪೪೧||

೧೪೦೨

ಹಸ್ತಕಡಗ ಕೈಗಧಿಕ ನೋಡಾ; ಕೂಡಲಹುದು ಕೊಳಲಾಗದು,
 ಬಾಹುಬಳೆ ತೋಳಿಗಧಿಕ ನೋಡಾ; ಪರವಧುವನಪ್ಪಲಾಗದು,
 ಕರ್ಣಕುಂಡಲ ಕಿವಿಗಧಿಕ ನೋಡಾ; ಶಿವನಿಂದೆಯ ಕೇಳಲಾಗದು,
 ಕಂಠಮಾಲೆ ಕೊರಳಿಗಧಿಕ ನೋಡಾ; ಅನ್ಯದೈವಕ್ಕೆ ತಲೆವಾಗಲಾಗದು.
 ಆಗಳೂ ನಿಮ್ಮುವ ನೆನೆದು, ಕೂಡಲಸಂಗಮದೇವಾ, ನಿಮ್ಮುವನೆ ಪೂಜಿಸಿ
 ಸದಾ ಸನ್ನಿಹಿತನಾಗಿಪ್ಪನು ಲಿಂಗಶಿಖಾಮಣಿಯಯ್ಯಾ.

||೪೪೨||

೧೪೦೩

ಹಸ್ತ ತೋಳು ಉರ ಕಂಠ ಕರ್ಣ ಮಸ್ತಕದಲ್ಲಿ
 ರುದ್ರಾಕ್ಷಿಯ ಧರಿಸಿಪ್ಪ ಸದ್ಭಕ್ತನೆ ರುದ್ರನು ನೋಡಾ.
 ಅದೆಂತೆಂದಡೆ:
 ಹಸ್ತೇ ಚೋರಸಿ ಕಂಠೇ ವಾ ಮಸ್ತಕೇ ವಾಪಿ ಧಾರಯೇತ್ |
 ಮುಚ್ಯತೇ ಸರ್ವಪಾಪೇಭ್ಯಃ ಸ ರುದ್ರೋ ನಾತ್ರ ಸಂಶಯಃ ||

ಇಂತೆಂದುದಾಗಿ,

ಸಮಸ್ತ ಪಾಪಗಳ ಕಳೆದು, ಕೂಡಲಸಂಗಯ್ಯ ತನ್ನಂತೆ ಮಾಡುವನು. ||೪೪೩||

೧೪೦೪

ಹಳಿವವರ ಲಿಂಕ, ಮತ್ಸರಿಸುವವರ ಡಿಂಗರಿಗ,
ಸಲೆಯಾಳಿಗೊಂಬವರ ತೊತ್ತಿನ ಮಗ.
ಜರಿದು [ಮತ್ಸರಿ]ಸಿ, ಹೊಯ್ದು ಬೈದು ಅದ್ದಲಿಸಿ
ಬುದ್ಧಿಯ ಹೇಳುವ ಹಿರಿಯರಾದ
ಡೋಹರ ಕಕ್ಕಯ್ಯಗಳ ಪಾದರಕ್ಷೆಯ ಕಿರುಕುಣಕೆಯಲ್ಲಿ
ಎ[ನ್ನನ್ನಿ]ಡು
ಕೂಡಲಸಂಗಮದೇವಾ.

||೪೪೪||

೧೪೦೫

ಹಾಡಿದಡೆನ್ನೊಡೆಯನ ಹಾಡುವೆ,
ಬೇಡಿದಡೆನ್ನೊಡೆಯನ ಬೇಡುವೆ,
ಒಡೆಯಂಗೊಡಲ ತೋರಿ ಎನ್ನ ಬಡತನವ ಬಿನ್ನೈಸುವೆ.
ಒಡೆಯ ಮಹಾದಾನಿ ಕೂಡಲಸಂಗಮದೇವಂಗೆ
ಸೆರಗೊಡ್ಡಿ ಬೇಡುವೆ.

||೪೪೫||

೧೪೦೬

ಹಾದರದ ಮಿಂಡನ ಹತ್ತಿರ ಮಡಗಿಕೊಂಡು,
ಮನೆಯ ಗಂಡನ ಒಲ್ಲೆನೆಂದಡೆ ಒಲಿವನೆ ?
ತಾ ಶಿವಭಕ್ತನಾಗಿ, ತನ್ನಂಗದ ಮೇಲೆ ಲಿಂಗವಿದ್ದು
ಮತ್ತೆ ಭಿನ್ನಶೈವಕ್ಕೆರಗುವುದೆ ಹಾದರ.
ಕೂಡಲಸಂಗಯ್ಯನು ಅವರ ಮೂಗ ಕೊಯ್ಯದೆ ಮಾಣ್ಬನೆ ?

||೪೪೬||

೧೪೦೭

ಹಾವು, ಕಿಚ್ಚ ಮುಟ್ಟಿಹ ಶಿಶುವೆಂದು
ಹೆತ್ತತಾಯಿ ಮಗನ ಬೆಂಬತ್ತಿ ಬಪ್ಪಂತೆ ಇಪ್ಪ ನೋಡಾ,
ಎನ್ನೊಡನೊಡನೆ ಕೂಡಲಸಂಗಮದೇವ ಕಾಯ್ದುಕೊಂಡಿಪ್ಪನಾಗಿ.

||೪೪೭||

೧೪೦೮

ಹಾವು ಹದ್ದು ಕಾಗೆ ಗೂಗೆ ಅನಂತಕಾಲ ಬದುಕವೆ ?

ಬೇಡವೋ ಮಾನವಾ, ಲೇಸೆನಿಸಿಕೊಂಡು ಬದುಕು,

ಓ ಮಾನವಾ ಶಿವಭಕ್ತನಾಗಿ.

ಅದೆಂತೆಂದಡೆ;

ಜೀವಿತಂ ಶಿವಭಕ್ತಾನಾಂ ವರಂ ಪಂಚದಿನಾನಿ ಚ |

ನಾಜಕಲ್ಪಸಹಸ್ರಾಣಿ ಭಕ್ತಿಹೀನಸ್ಯ ಶಾಂಕರಿ ||

ಎಂದುದಾಗಿ,

ನಮ್ಮ ಕೂಡಲಸಂಗಮದೇವರ ಭಕ್ತಿವಿಡಿದು,

ಐದು ದಿವಸವಾದಡೂ ಬದುಕಿದಡೆ ಸಾಲದೆ ?

||೪೪೮||

೧೪೦೯

ಹಿಂದೆ ಎನ್ನ ಗುರುವನುಮಿಷಂಗೆ ನೀನು ಲಿಂಗವ ಕೊಟ್ಟೆನೆಂಬ ಸೂತಕ ಬೇಡ,

ಅಂದು ಅನುಮಿಷ ನಿನ್ನ ಕೈಯಲ್ಲಿ ಕೊಂಡನೆಂಬ ಸಂಕಲ್ಪ ಬೇಡ,

ಹಿಂದು ಮುಂದೆಂಬ ಸಂದಳಿದು ನಿಂದಲ್ಲಿ ಭರಿತನಾದ ಬಳಿಕ

ಕೊಡಲುಂಟೆ, ಕೊಳಲುಂಟೆ ಹೇಳಾ ?

ಹಿಡಿದಡೆ ಸಿಕ್ಕದು, ಕೊಡುವಡೆ ಹೋಗದು, ಎಡೆಯಾಟದ ಜೀವಪರಿಯೆಂತಯ್ಯಾ ?

ಲಿಂಗವ ಹೋಗಾಡಿದನೆಂಬ ನಿಂದೆಯ ಪ್ರಮಥರು ನುಡಿವೃತ್ತಿರಲು

ಲಿಂಗೈಕ್ಯವೆಂತಪ್ಪುದು ಹೇಳಾ ?

ನಿಮ್ಮ ಪ್ರಮಥರು ಮೆಚ್ಚಿ ಅಹುದೆಂದು ಒಡಂಬಟ್ಟು,

ಎನ್ನ ಮನ ಮನ ತಾರ್ಕಣೆಯಪ್ಪಂತೆ

ನಿಮ್ಮಲ್ಲಿಕೈವ ಮಾಡಾ, ಕೂಡಲಸಂಗಮದೇವಾ.

||೪೪೯||

೧೪೧೦

ಹಿಂದೆ ಸಂದ ಭಕ್ತರಂತಾನೊಂದೊಂದ ಬೇಡಿ ಕಾಡುವನಲ್ಲ,

ಹಿಂದೆ ಬೆನ್ನಲಿ ಬಂದು ಬಳಲಿದೆ.

ಇನ್ನೊಂದ ಬೇಡೆನಂಜದಿರಂಜದಿರಯ್ಯಾ,

ಆಶಾಪಾಶ ಎನ್ನಲ್ಲುಳ್ಳಡೆ ಕೂಡಲಸಂಗಾ ನಿಮ್ಮಾಣೆ.

||೪೫೦||

೧೪೧೧

ಹುತ್ತವ ಕಂಡಲ್ಲಿ ಹಾವಾಗಿ, ನೀರ ಕಂಡಲ್ಲಿ [ಒಳ್ಳೆ]ಯಾದವನ ಮಚ್ಚುವನೆ ?

ಬಾರದ ಭವಂಗಳಲ್ಲಿ ಬರಿಸುವನಲ್ಲದೆ ಮಚ್ಚುವನೆ ?

ಅಘೋರನರಕವನುಣಿಸುವನಲ್ಲದೆ, ಮುಚ್ಚುವನೆ ?
ಅಟಮಟದ ಭಕ್ತರ ಕಂಡಡೆ,
ಕೋಟಲೆಗೊಳಿಸುವ ಕೂಡಲಸಂಗಮದೇವ.

||೪೫೦||

೧೪೧೨

ಹೆಂಗೂಸಿನಂಗವ ನೋಡಿರೆ ಪುರಾತನರು,
ಬಾಲತನದಂಗವ ನೋಡಿರೆ ಪುರಾತನರು,
ಬ್ರಹ್ಮವನಾಚರಿಸಿ ತನ್ನ ಮರೆದಿಪ್ಪದ ನೋಡಿರೆ ಲಿಂಗವಂತರು.
ತನ್ನಲ್ಲಿ ತಾನು ನಿಶ್ಚಯವಾಗಿ ಭಾಷೆ ಬೀಸರವೋಗದೆಯಿಪ್ಪಇರವು
ಕೂಡಲಸಂಗಮದೇವರಲ್ಲಿ ನಮ್ಮ ಮಹದೇವಿಯಕ್ಕಂಗಾಯಿತ್ತು.

||೪೫೧||

೧೪೧೩

ಹೊನ್ನಿನ ಆಪ್ಯಾಯನಕ್ಕೆ ಬೋಳಾದವನಲ್ಲ,
ಮಣ್ಣಿನ ಆಪ್ಯಾಯನಕ್ಕೆ ಬೋಳಾದವನಲ್ಲ,
ಹೆಣ್ಣಿನ ಆಪ್ಯಾಯನಕ್ಕೆ ಬೋಳಾದವನಲ್ಲ.
ಕೂಡಲಸಂಗಮದೇವರಲ್ಲಿ ಎನಗಾರು ಇಲ್ಲವೆಂದು
ಬೋಳಾದನೆನ್ನ ಪ್ರಭುದೇವರು.

||೪೫೨||

೧೪೧೪

ಹೊಯಿದವರೆನ್ನ ಹೊರೆದವರೆಂಬೆ, ಬಯಿದವರೆನ್ನ ಬಂಧುಗಳೆಂಬೆ,
ನಿಂದಿಸಿದವರೆನ್ನ ತಂದೆತಾಯಿಗಳೆಂಬೆ, ಆಳಿಗೊಂಡವರೆನ್ನ ಆಳ್ವವರೆಂಬೆ,
ಜರಿದವರೆನ್ನ ಜನ್ಮಬಂಧುಗಳೆಂಬೆ,
ಹೊಗಳಿದವರೆನ್ನ ಹೊನ್ನಶೂಲದಲಿಕ್ಕಿದರೆಂಬೆ
ಕೂಡಲಸಂಗಮದೇವಾ.

||೪೫೩||



ಅನುಬಂಧ

ಕರಿಣಪದಕೋಶ

ಅಂಕ-ಸೈನಿಕ. ಯೋಧ
 ಅಂಕಕಾರ-ಹೆಸರಾಂತ ವೀರ
 ಅಂಗಜಾಹವ-ಕಾಮಕೇಳಿ ?
 ಅಂಗತ-ಅಂಗಸ್ಥ. ಅಳವಟ್ಟ
 ಅಂಗವಣಿ-ಧೈರ್ಯ
 ಅಂಗವಿಸು-ಕೈಕೊಳ್ಳು
 ಅಂಗಸೋಂಕು-ಶರೀರದ ಮೇಲೆ ಲಿಂಗ
 ಧರಿಸುವುದು
 ಅಂಜನ-ದೋಷ. ಗುಪ್ತನಿಧಿ ಶೋಧಕ್ಕೆ
 ಬಳಸುವ ಕಾಡಿಗೆ
 ಅಂಡಜ-ತತ್ತಿಯಿಂದ ಹುಟ್ಟುವ ಪ್ರಾಣಿ
 ಅಂಡಲೆ-ಪೀಡಿಸು
 ಅಂತಕ-ಯಮ
 ಅಂತರಂಗಶುದ್ಧಿ-ವಿಚಾರಶುದ್ಧಿ
 ಅಂತರಬೆಂತರ-ಅಂತರ ವ್ಯಂತರ. ಅಂತರ್
 ಪಿಶಾಚಿ
 ಅಂತು-ಅಂತ್ಯ. ಕೊನೆ
 ಅಂತುಟು-ಅಷ್ಟು
 ಅಂದಳ-ಅಂದೋಲಿಕಾ. ಪಲ್ಲಕ್ಕಿ
 ಅಂಬರ-ಆಕಾಶ
 ಅಕ್ಕವೆ-ಜೀರ್ಣ. ಪ್ರಯೋಜನ
 ಅಕ್ಕಾಡು-ಆಳ್ವಾಡು. ಕಂಪನಗೊಳ್ಳು
 ಅಕ್ಕಿತ್ತೆ-ಕಂಪನಗೊಂಡಿತ್ತೆ
 ಅಕ್ಕೆ-ದುಃಖ
 ಅಗಮ್ಯ-ತಿಳಿಯಲು ಬಾರದ
 ಅಗ್ಗವಣಿ-ಪವಿತ್ರ ಜಲ
 ಅಗೆ-ಸಸಿ

ಅಘ-ಪಾಪ
 ಅಘಟಿತ ಘಟಿತ-ಉಂಟಾಗದುದನ್ನು
 ಉಂಟುಮಾಡುವವ
 ಅಚ್ಚಿಗ-ವ್ಯಥೆ. ಕಳವಳ
 ಅಜಪೆ-ಉಸಿರಾಟದಲ್ಲಿಯೇ ಅಕ್ಷರ
 ರೂಪವಾಗಿ ಪರಿಣಮಿಸುವ 'ಹಂಸ'
 ಮಂತ್ರ
 ಅಜಾಂಡ-ಲೋಕ
 ಅಟಮಟ-ಮೋಸ
 ಅಟ್ಟಟ್ಟಿಕೆ-ಜಂಬ
 ಅಟ್ಟೆ-ಮುಂಡ
 ಅಡಕು-ಸೇರಿಸು
 ಅಡಕೆ-ಹಾಗಕ್ಕಿಂತ ಸಣ್ಣ ನಾಣ್ಯ
 ಅಡ್ಡ ದೊಡ್ಡ-ಮಿತಿಮೀರಿ ಬೆಳೆದವನು
 ಅಡ್ಡಾಯುಧ-ಒಂದು ಪ್ರಕಾರದ ಖಡ್ಗ
 ಅಡ್ಡೆ-ಅಡಿಯ ಕಲ್ಲು
 ಅಡೆ-ಆಶ್ರಯ. ಆಧಾರ
 ಅಣಕ-ಸೋಗು. ಕುಚೋದ್ಯ
 ಅಣಚಿ-ಮೈಮೇಲೆ ಬಿಡಿಸಿಕೊಳ್ಳುವ ಹಚ್ಚಿ
 ಅಣಲ-ದವಡೆ
 ಅಣೆ-ಅಪ್ಪಳಿಸು. ಹೊಡೆ
 ಅತ್ಯತಿಷ್ಠದ್ದ ಶಾಂಗುಲ-ಹತ್ತು
 ಬೆರಳಿನಷ್ಟು ಮಿಗಿಲು
 ಅತಿಗಳೆ-ದೂರ ಮಾಡು. ನಿವಾರಿಸು
 ಅದ್ವೈತ-ಶಿವ ಮತ್ತು ಜೀವ ಒಂದೇ
 ಎಂದು ಪ್ರತಿಪಾದಿಸುವ ತತ್ವ
 ಅದ್ವಲಿಸು-ಬೆದರಿಸು

ಅಧರ-(ಕೆಳಗಿನ) ತುಟಿ
 ಅಧಿಕ-ಶ್ರೇಷ್ಠ
 ಅದ್ವ-ಮುಳುಗಿಸು
 ಅನಂಗ-ಕಾಮ
 ಅನವರತ-ನಿರಂತರ. ಯಾವಾಗಲೂ
 ಅನಾಮಿಕ-ಶೂದ್ರ. ಅಸ್ಪೃಶ್ಯ
 ಅನಾಯತ-ಪ್ರಮಾದ. ತಪ್ಪು
 ಅನಿಮಿಷ-ದೇವತೆ. ಒಬ್ಬ ಶರಣ
 ಅನುಶ್ರುತ-ನಿರಂತರ. ಪ್ರಸಿದ್ಧ
 ಅಪೇಯ-ಕುಡಿಯ(ತಿನ್ನ)ಬಾರದ
 ಅಭವ-ಶಿವ
 ಅಭ್ರಚ್ಛಾಯ-ಮೋಡದ ನೆರಳು
 ಅಭ್ಯಾಸ-ರೂಢಿ
 ಅಮಲೋಕ್ಯ-ಬಾಯಿಯಲ್ಲಿ ಲಿಂಗವನ್ನು
 ಧರಿಸುವುದು
 ಅಮೃತಕರ-ಶೀತಲ ಕಿರಣ
 ಅಮೃತಗಣ-ಜಗಣ ಹೊರತಾದ ನಾಲ್ಕು
 ಮಾತ್ರೆಯ ಗಣಗಳು
 ಅಯ್ಯತನ-ಗುರುತ್ವ. ಘನತೆ
 ಅಯ್ದದೆ-ಅದೆ. ಇದೆ
 ಅರತ-ಅರ್ತಿ. ಪ್ರೀತಿ
 ಅರಸಾಡು-ಅರಚು. ಕೂಗು
 ಅರಳಂಬು-(ಕಾಮನ) ಹೂಬಾಣ
 ಅರಳೆ-ಅರಳೆಯ ಮರ
 ಅರ್ತಿ-ಅಹಿತ್ತಿ. ಪ್ರೀತಿ
 ಅರ್ಧಗಾಣೆ-ಕಾಣೆ ನಾಣ್ಯದ ಅರ್ಧ ಭಾಗ
 ಅರೆಬಿರಿದ-ಅಲ್ಪ ಕೀರ್ತಿ
 ಅರೆಭಕ್ತ-ಭಕ್ತನಾಗಿಯೂ ಭವಿ ಆಚರಣೆ
 ಬಿಡದವ
 ಅಲಗು-ಖಡ್ಗ
 ಅಲಸು-ದಣಿ. ಅಲಸ್ಯ ಹೊಂದು
 ಅಲುಬು-ಅಲುಗಾಡಿಸು
 ಅವಧಾರು-ಚಿತ್ತಯಿಸು. ಲಕ್ಷ್ಯ ಕೊಡು

ಅವಲೋಹ-ಕೇಳು ಲೋಹ
 ಅವಸರ-ಪ್ರಸಂಗ. ತವಕ
 ಅವಸ್ಥೆ-ಸಂಕಟ. ದುಃಖ
 ಅವುಟು-ಮೂರುವರೆ
 ಅವುಡಿ-ದವಡೆ
 ಅಶನ-ಆಹಾರ
 ಅಶ್ರುಜಲ-ಸುಖದ ಕಣ್ಣೀರು
 ಅಷ್ಟತನುಮೂರ್ತಿ-ಭೂಮಿ. ಜಲ. ಅಗ್ನಿ.
 ವಾಯು. ಆಕಾಶ. ಮನಸ್ಸು. ಬುದ್ಧಿ
 ಅಹಂಕಾರ ಈ ಎಂಟು ಅಂಶಗಳನ್ನು
 ಹೊಂದಿದ ಶಿವ
 ಅಷ್ಟವಿಧಾರ್ಚನೆ-ಜಲ. ಗಂಧ. ಅಕ್ಷತೆ.
 ಪತ್ರ. ಪುಷ್ಪ. ಧೂಪ. ದೀಪ.
 ನೈವೇದ್ಯ - ಈ ಎಂಟು ವಿಧಗಳಿಂದ
 ಮಾಡುವ ಪೂಜೆ
 ಅಷ್ಟೋತ್ತರ ಶತ-ಒಂದುನೂರಾ ಎಂಟು
 ಅಸುಗತಿ-ದುರ್ಗತಿ
 ಅಳಲು-ದುಃಖ. ಸಂಕಟ
 ಅಳವು-ಸಾಮರ್ಥ್ಯ. ಶಕ್ತಿ
 ಅಳಿಮನ-ಕ್ಷುದ್ರಮನಸ್ಸು
 ಅಗಡಿ-ಆಗಡ. ಕೆಟ್ಟ ಕೆಲಸ
 ಆಚಮನ-ಬಾಯಿ ತೊಳೆದುಕೊಳ್ಳುವುದು
 ಆದ್ಯರು-ಪ್ರಾಚೀನ ಶರಣರು
 ಆದಿ-ಚಿಂತೆ
 ಆಪ್ಯಾಯನ-ತೃಪ್ತಿ
 ಆಪೋಶನ-(ಬೊಗಸೆಯಿಂದ)
 ಕುಡಿಯುವುದು
 ಆಯ-ಉತ್ಪನ್ನ
 ಆಯತ-ಯೋಗ್ಯ. ಇಷ್ಟಲಿಂಗ ದೀಕ್ಷೆ
 ಆರತ-ಆಸೆ. ತೃಷ್ಣೆ
 ಆರಂಬ-ಒಕ್ಕಲುತನ
 ಆರಯ್-ಎಚ್ಚರದಿಂದಿರು
 ಆರಾಧ್ಯ-ಪೂಜಾಯೋಗ್ಯ

ಆಲು-ಆರ್. ಕೂಗು
 ಆವಗೆ-ಕುಂಬಾರನು ಮಡಿಕೆ ಸುಡುವ
 ಆವಗೆ
 ಆಶ್ರಯದ-ಆಶ್ಲಿಷ್ಟ. ಕೂಡಿದ
 ಆಸುರ-ತಾಮಸಭಾವ. ಸೊಕ್ಕು
 ಆಹ್ವಾನ-ಬರಮಾಡಿಕೊಳ್ಳುವುದು
 ಆಳವಾಡು-ಅವಹೇಳನ ಮಾಡು
 ಆಳ್ವ-ಒಡೆಯ
 ಆಳಿಕಾರ-ನಿಂದಕ
 ಆಳಿಗೊಳ್ಳು-ಹೀಯಾಳಿಸು. ಧಿಕ್ಕರಿಸು
 ಆಳು-ಮುಳುಗು
 ಇಟ್ಟಿಯ ಹಣ್ಣು-ತಿಂದರೆ ತಲೆ
 ತಿರುಗುವಂತೆ ಮಾಡುವ ಒಂದು
 ಬಗೆಯ ಹಣ್ಣು
 ಇದಿರ-ಪ್ರತಿ. ವಿರೋಧ
 ಇಮ್ಮನ-ಎರಡು ಮನಸ್ಸು. ಎಂಟು
 ಸೊಲಿಗೆ ಪ್ರಮಾಣ
 ಇಮ್ಮೈಗೊಳ್ಳು-ದೇಹದ ಎರಡೂ
 ಮೈಗಳಲ್ಲಿ ಪಾರಾಗು
 ಇಲ್ಲವೆ-ಇಲ್ಲದಿರುವಿಕೆ. ಅಭಾವ
 ಈಡಾಡು-ಒಗೆ. ಬೀಸಾಡು
 ಉಂಡಲಿಗೆ-ಉಂಡಿ
 ಉಂಡಿಗೆ-ಮುದ್ರೆ
 ಉಚ್ಚಿಷ್ಟ-ಎಂಜಲು
 ಉಡು-ಹಾವಿನ ವೈರಿಯಾದ ಒಂದು
 ಪ್ರಾಣಿ
 ಉಡುಗು-ಹುಡುಗು. ಗುಂಪುಗೊಳಿಸು
 ಉಡುಹ-ಉಟ್ಟು ತೊಟ್ಟುಕೊಳ್ಳುವಲ್ಲಿ
 ಆಸಕ್ತಿಯುಳ್ಳವ. ವೇಷಧಾರಿ
 ಉತ್ತಮಾಂಗ-ತಲೆ
 ಉತುಪತಿ-ಉತ್ಪತ್ತಿ. ಜನನ
 ಉತ್ತು-ಊಳುವ ಕೆಲಸಮಾಡಿ

ಉದಮದ-ಉನ್ನದ. ಅತಿಯಾದ
 ಸೊಕ್ಕು
 ಉದ್ದರೆ-ಉದ್ದರಿ ವ್ಯಾಪಾರ
 ಉದ್ಭಿಜ-ಭೂಮಿಯ ತಂಪಿನಲ್ಲಿ ಹುಟ್ಟಿದ
 ಜೀವಿ
 ಉಪದೇಶ ಪರೀಕ್ಷೆ-ಮಂತ್ರೋಪದೇಶ
 ಪರೀಕ್ಷೆ?
 ಉಪ್ಪರಗುಡಿ-ಎತ್ತಿ ಕಟ್ಟಿದ ಧ್ವಜ
 ಉಪೇಂದ್ರ-ವಿಷ್ಣು
 ಉಮ್ಮಹ-ಉನ್ನಾದ > ಉಮ್ಮಾಹ >
 ಉಮ್ಮಹ. ಅತಿ ಹರ್ಷ
 ಉಭಯಕುಳ-ಲಿಂಗಪೂಜೆ. ಜಂಗಮ
 ದಾಸೋಹ
 ಉಭಯ ಭ್ರಷ್ಟ-ಇಹಪರಗಳಿಗೆ
 ಹೊರತಾದವ
 ಉಭಯಲಿಂಗ-ಲಿಂಗ ಮತ್ತು ಜಂಗಮ
 ಉರಸಜ್ಜೆ-ಎದೆಯ ಮೇಲಿನ ಲಿಂಗ
 ಕರಡಗೆ
 ಉರುಗು-ಬಾಗು. ಓರೆಯಾಗು
 ಉರೆ-ಚನ್ನಾಗಿ
 ಉಲಿ-ಸದ್ದು ಮಾಡು
 ಉಳಿದ ಸೂಳೆ-ಬಿಟ್ಟ ಸೂಳೆ. ದೂರವುಳಿದ
 ಸೂಳೆ
 ಊಡದ-(ಹಾಲು) ಉಣಿಸದ
 ಎಚ್ಚಿ ಕೊಂಬುದು-ಹಚ್ಚಿ ಕೊಳ್ಳುವುದು
 ಎಚ್ಚು-ಬಾಣವನ್ನು ಎಸೆದು
 ಎಡಹುಗುಳಿ-ಎಡಹುವ ತಗ್ಗು
 ಎಡೆಯಾಟ-ಅತ್ತಿತ್ತ ಅಡ್ಡಾಡುವುದು
 ಎರದೆಲೆ-ಬೋರೆ ಎಲೆ
 ಎರೆ-ಸುರಿ. ನೀಡು
 ಎಲವದ ಮರ-ಬೂರಲ ಮರ
 ಎಸಕ-ಮಾಡುವಿಕೆ. ಕೆಲಸ
 ಎಸವೋದ-ಶಕ್ತಿಗುಂದಿದ

ಎಹಗೆ-ಹೇಗೆ ಬೇಕಾದ ಹಾಗೆ
 ಎಳೆವಾವು-ಮಿಡಿ ನಾಗರ
 ಎಗುವುದು ?-ಎನು ಮಾಡುವುದು ?
 ಎಡಿಸು-ಅಣಕಿಸು. ನಿಂದಿಸು. ಹಂಗಿಸು
 ಎರಂಡ-ಔಡಲ
 ಎರಿ-(ಕೆರೆಯ) ಒಡ್ಡು
 ಎರಿಸಿ ನುಡಿ-ಹೊಗಳು
 ಎವನಾದಡೇನು-ಎನು
 ಮಾಡಬೇಕಾದರೂ
 ಎವುದಯ್ಯಾ-ಎನು ಮಾಡುವುದಯ್ಯಾ
 ಐದೆ-ಸುಮಂಗಲೆ. ತಾಳಿ ?
 ಒಕ್ಕತನ-ಒಂದುತನ. ನಂಟುತನ
 ಒಕ್ಕುದು-(ಉಂಡು) ಒಗೆದುದು
 ಒಟ್ಟಿಲ-ಗುಂಪು. ರಾಶಿ
 ಒಡಲವಸರ-ಜೀವನದ ಅಗತ್ಯ
 ಒಡ್ಡ-ಜೂಜಿನಲ್ಲಿ ಹಚ್ಚುವ ಹಣ
 ಒತ್ತೆ-ಸೂಳೆ ವಿಟರಿಂದ ಸ್ವೀಕರಿಸುವ ಹಣ
 ಒಪ್ಪಚ್ಚಿ-ಒಮ್ಮೆಯಾದರೂ
 ಒಮ್ಮನ-ಒಂದು ಮನಸ್ಸು. ನಾಲ್ಕು
 ಸೊಲಿಗೆ ಪ್ರಮಾಣ
 ಒರಳ-ಒರಳಕಲ್ಲು. ಹಗ್ಗದ ಉರಲು?
 ಒರೆ-ಒರೆಗಲ್ಲಿಗೆ ಒಮ್ಮೆ ತಿಕ್ಕಿದರೆ
 ಬರುವಷ್ಟು ಚಿನ್ನ
 ಒರೆ-ಖಡ್ಗದ ಹೊದಿಕೆ
 ಒರೆಗಟ್ಟು-(ಒರೆಸಹಿತ) ಖಡ್ಗವನ್ನು ಕಟ್ಟು
 ಒರೆಯಾವು-ದುಷ್ಟ ಆಕಳು ? ಕರುವಿದ್ದ
 ಆಕಳು ?
 ಒಳ್ಳೆಹ-ಸುಂದರವಾಗಿ ಕಾಣುವ
 ಒಳಬೊಳ್ಳೆ-ಒಳಗೆ ಪೊಳ್ಳಾಗುವುದು
 ಒಳಲೋಟೆ-ಮೋಸಗಾರಿಕೆ. ಪೊಳ್ಳು ತನ
 ಒಳ್ಳೆ-ನೀರಹಾವು
 ಒಗರ-ಅನ್ನ. ಬೋನ

ಓಜುಗಟ್ಟಿಗೆ-ವಿದ್ಯಾರ್ಥಿಗಳನ್ನು
 ದಂಡಿಸಲು ಶಿಕ್ಷಕರು ಬಳಸುವ
 ಕೋಲು
 ಓಡು-(ಹರಿಯುವ) ಹಂಚು
 ಓತ-ಪ್ರೀತಿಸಿದ. ಒಲಿದ
 ಓತಿ-ಓತಿಕಾಟ
 ಓಜ-(ತಾಳದ) ಕ್ರಮ
 ಓಲೆಕಾರ-ಸಶಸ್ತ್ರ ಸೈನಿಕ
 ಓವರಿ-ಕೋಣೆ
 ಓಸರಿಸು-ದೂರ ಸರಿ
 ಕಂಚು-ಕಂಚಿನಿಂದ ಮಾಡಿದ ಊಟದ
 ತಟ್ಟೆ
 ಕಂಡೆ-ವಿಂಡೆಯ. ಖಡ್ಗ
 ಕಂತೆ-ಜೋಳಿಗೆ
 ಕಂದಲು-ಹೈನಕ್ಕಾಗಿ ಬಳಸುವ ಪಾತ್ರೆ
 ಕಂಪಣ-(ಹುಲ್ಲು) ಹೊರೆ
 ಕಂಪಣಿಗ-ಹುಲ್ಲು ಹಾಕುವವ
 ಕಂಬಿ-ಕಬ್ಬಿಣದ ಕಡ್ಡಿ
 ಕಕ್ಷೆ-ಬಗಲು. ಪಕ್ಕೆ
 ಕಗ್ಗಾಯಿ-ಅಪಕ್ಷ ಹಣ್ಣು
 ಕಜ್ಜಾಯ-ಅಡುಗೆ ವಿಶೇಷ
 ಕಟ್ಟಣೆ-ಕಟ್ಟಳೆ. ನಿಯಮ
 ಕಟ್ಟಾಳು-ನಿಷ್ಠೆಯ ಸೇವಕ
 ಕಟ್ಟದಿರು-ಸಮ್ಮುಖ. ನೇರ ಎದುರು
 ಕಟ್ಟುಗ್ರ-ಅಧಿಕ ಉಗ್ರ
 ಕಡವರ-ಬಂಗಾರ
 ಕಡಿಹಕ್ಕೆ-ಕಡಿತಕ್ಕೆ. ತುಂಡು ಮಾಡುವಿಕೆಗೆ
 ಕಡೆಗಳ-ಕಡೆಗಣ. ರಣಭೂಮಿಯ ಮೇರೆ
 ಕಡೆಗೋಡಿವರೆ-ಹೊರ ಪ್ರವಹಿಸು
 ಕಡೆಮುಟ್ಟು-ಕೊನೆಯವರೆಗೆ
 ಕಡೆಯಾಣೆ-ಶುದ್ಧ ಬಂಗಾರ
 ಕಣಕಾಲು-ಮೊಳಕಾಲಿನ ಕೆಳಭಾಗ
 ಕಣ್ಣೆಟ-ಕಣ್ಣಿನ ಬೇಡುವಿಕೆ. ನೋಟ ಸುವಿ

ಕರ್ಮ-ಕೆಸರು
 ಕನ್ನಡ-ಕನ್ನಡಿಯ ಗೋಡೆ
 ಕನ್ನದುಳಿ-ಗೋಡೆ ಕೊರೆಯಲು ಕಳ್ಳರು
 ಬಳಸುವ ಉಪಕರಣ
 ಕನ್ನೆಯ ಸ್ನೇಹ-ಕನ್ನೆಯೊಳಗಿನ ಕಾಮ
 ಕಪ್ಪಡಿ-ಶೈವ ಸನ್ಯಾಸಿ
 ಕಪಾಲ-(ಬ್ರಹ್ಮ) ತಲೆಬುರುಡೆ
 ಕಮ್ಮಟ-ಕರ್ಮಸ್ಥಾನ, ಟಂಕಸಾಲೆ
 ಕಮ್ಮನೆ-ಸುವಾಸನೆ
 ಕರಕಷ್ಟ-ಅತಿ ಕೇಳು
 ಕರಣವೃತ್ತಿ-ಪಂಚೇಂದ್ರಿಯಗಳ ವೃತ್ತಿ
 ಕರತಳಾಮಳಕ-ಅಂಗೈಯಲ್ಲಿಯ
 ನೆಲ್ಲಿಕಾಯಿಯಷ್ಟು ಸ್ವಾಧೀನ
 ಕರಲಭೂಮಿ-ಸವುಳು ನೆಲ
 ಕರಿ-ಇದ್ದಿಲು
 ಕರಿಗಟ್ಟು-ಕಪ್ಪಾಗು. ಗಟ್ಟಿಯಾಗು ?
 ಕರುಳ ಕಲೆ-ಕರುಳಿಗೆ ಆದ ಗುರುತು
 ಕರೋಟಿ-ತಲೆಬುರುಡೆ
 ಕಲಕೇತ-ಕಲ್ಲಿನಿಂದ ಎದೆಗೆ
 ಬಡಿದುಕೊಂಡು ಭಿಕ್ಷೆ ಕೇಳುವವ?
 ಕಲ್ಮಷ-ದೋಷ. ಹೊಲಸು
 ಕಲ್ಪಿತ-ಬ್ರಹ್ಮಲಿಖಿತ
 ಕವಚ-(ಕರ್ಣನ) ಮೈಗೆ ಅಂಟಿಕೊಂಡಿದ್ದ
 ವಜ್ರದ ಅಂಗಿ
 ಕವಳಿಗೆ-(ಕಪಾಲಿಕಾ) ಶಿವನ
 ಕೈಯಲ್ಲಿರುವ ತಲೆಬುರುಡೆ
 ಕವಿಲೆ-ಕಪಿಲೆ. ಆಕಳು
 ಕವುಳಗೋಲು-ಗರಡಿಯ ಮನೆಯಲ್ಲಿ
 ಆಯುಧದಂತೆ ಬಳಸುವ ಪರ್ಯಾಯ
 ಕೋಲು
 ಕಳ-ಕಣ. ರಣರಂಗ
 ಕಳ್ಳದಮ್ಮ-ಮೋಟಾ ನಾಣ್ಯ

ಕಳಿದ-ಬಾಡಿದ
 ಕಳೆದುಕೊಳ್ಳು-(ಒರೆಯಿಂದ)
 ಸೆಳೆದುಕೊಳ್ಳು
 ಕಾಟುಗ-ಕಾಟ ಕೊಡುವವ. ಪೀಡಿಸುವವ
 ಕಾಣಿ-ಒಂದು ಸಣ್ಣ ನಾಣ್ಯ
 ಕಾಲ-ಯಮ
 ಕಾಲವಳ್ಳೆ-ಸಣ್ಣ ಹಳ್ಳ
 ಕಾಹ-ರಕ್ಷಣೆ
 ಕಾಳ-ಕತ್ತಲೆ
 ಕಾಳಿಕೆ-ಕಪ್ಪು. ದೋಷ
 ಕಾಳಿಯ ಕಂಕಾಳ-ಕಾಳಿಕಾ
 ಖಂಡದಲ್ಲಿಯ ಕಂಕಾಳ
 (=ಬೆನ್ನೆಲುಬು)ದ ಘಟನೆ
 ಕಾಳೆಗಮುಖಿ-ಯುದ್ಧದ ಪ್ರಾಥಮಿಕ
 ತಿಳಿವಳಿಕೆ
 ಕಿಂಕರ-ಸೇವಕ
 ಕಿಂಕಲ-ಸೇವಾವೃತ್ತಿ. ಸೇವಕ
 ಕಿಂಚಿತು-ಕಿಂಚಿತ್. ಸ್ವಲ್ಪ
 ಕಿಂಪುರುಷ-ದೇವಲೋಕದಲ್ಲಿರುವ ಮೃಗ
 ಮುಖದ ವ್ಯಕ್ತಿ
 ಕಿಗ್ಗಡಲ-(ಕಿಗ್ಗಡಲ ? = ಕೆಂಪು
 ಸಮುದ್ರ) ಕಿರಿದು+ಕಡಲ. ಸಣ್ಣ
 ಸಮುದ್ರ
 ಕಿಚ್ಚಡಿ-ಜೋಳದ ಹುಗ್ಗಿ
 ಕಿನ್ನರ-ದೇವತೆಗಳಲ್ಲಿಯ ಒಂದು ಪ್ರಕಾರ
 ಕಿಲ್ವಿಷ-ಕಿಲುಬು. ದೋಷ
 ಕಿರುಕುಣಿಕೆ-ಕಿರುಬೆರಳು
 ಕಿರುಕುಳ-ಸಣ್ಣ, ಕ್ಷುದ್ರ
 ಕೀಟಕ-ಜೇಡಹುಳು ?
 ಕೀಡೆ-ಕೀಟ. ಹುಳು
 ಕೀರ್ತಿವಾರ್ತೆ-ಕೀರ್ತಿ ಪ್ರಚಾರ
 ಕೀಸು-ಗೀಚು. ಕೆತ್ತು
 ಕೀಳ್-ಹೀನ. ಕರು. ಕೀಲು

ಕೀಳಾಳು-ಸಣ್ಣ ಆಳು
 ಕುಂಡಲಿಗ-ಮುಟ್ಟಿದಾಕ್ಷಣ
 ವರ್ತುಲವಾಗುವ ಹುಳು ?
 ಕುಂಭಿಪಾತಕ-ಕುಂಭೀ ಹೆಸರಿನ ನರಕ
 ಕುಕ್ಕಿ-ಹೊಟ್ಟೆ
 ಕುಕ್ಕುಟಜ್ಞಾನ-ಕೋಳಿಯ ಜ್ಞಾನದಂಥ
 ಜ್ಞಾನ?
 ಕುಚಿತ-ಕುತ್ತಿತ, ಕುದ್ರ
 ಕುಚಿತ್ತಾಚಾರ-ಕುದ್ರ, ನಡತೆ
 ಕುಟುಕ-ಗುಟುಕು, ತುತ್ತ
 ಕುತ್ತರಿ-ಮೇಟಿಯ ಸುತ್ತ ಒಟ್ಟಿದ ಬೆಳಸು
 ಕುತ್ತ-ಬಗ್ಗಿಸು
 ಕುನ್ನಿ-ಗಂಡು ಮಗು ?
 ಕುಪ್ಪಳಿಸು-ಹೊರಚಿಲ್ಲ
 ಕುಲಿತ-ಸಿಡಿಲು
 ಕುರುಕು-ಕುರುಕುರು ಸದ್ದಿನೊಂದಿಗೆ ತಿನ್ನು
 ಕುದುರ-ಗೋಡೆ
 ಕುಳಿ-ಕುಣಿ, ತಗ್ಗು
 ಕೂಪ-ಬಾವಿ, ಪ್ರಿಯ
 ಕೂಪರು-ಕೂರ್ಪವರು, ಪ್ರೀತಿಯವರು
 ಕೂರಂಬು-ಹರಿತವಾದ ಬಾಣ
 ಕೂರಲಗ-ಹರಿತವಾದ ಖಡ್ಗ
 ಕೂರ್ತು-ಪ್ರೀತಿಸಿ
 ಕೂರ್ಮ-ಆಮೆ
 ಕೃತಕ-ಮೋಸ
 ಕೆಚ್ಚನೆ-ಕೆಂಪಗೆ
 ಕೆಟ್ಟವಂಗೆ-ಹಾಳಾದವನಿಗೆ
 ಕೆಡೆ-ಬೀಳು
 ಕೆಡೆಮೆಟ್ಟು-ಕೆಡವಿ ತುಳಿ
 ಕೆನ್ನೆ-ಗಲ್ಲದ ಮೇಲ್ವಾಗ
 ಕೆನ್ನೆವಾರ-ಕೆನ್ನೆಯವರೆಗೆ
 ಕೆಮ್ಮನೆ-ವ್ಯರ್ಥ

ಕೆಯ್-ಹೊಲ
 ಕೆರಹ-ಚಪ್ಪಲಿ
 ಕೆಲ-ಪಕ್ಕ, ನೆರೆಹೊರೆ
 ಕೆಲೆ-ಹೊಂಕರಿಸು, ಮನ ಬಂದಂತೆ
 ಮಾತನಾಡು
 ಕೆಳಯಿಂಕೆ-ಕೆಳಗೆ
 ಕೇಚರಗಾವಿಲ-ಗ್ರಾಮೀಣ ದೇವತೆ
 ಕೇತುಗ-(ಧೂಮ)ಕೇತುವಿನಂತೆ
 ಅನಿಷ್ಟಕಾರಕ
 ಕೈದು-ಆಯುಧ
 ಕೈದುಡುಕು-ಕೈ ಹಾಕು
 ಕೈಮರೆ-ಕೈಯೊಳಗಿನ ಆಯುಧದ
 ಉಪಯೋಗವನ್ನು ಮರೆಯುವುದು
 ಕೈವಾರ-ಸ್ತುತಿ, ಸೇವೆ
 ಕೊಂಡಮಾರು-ಕೊಂಡ ಬೆಲೆಗೆ
 ಮಾರುವುದು
 ಕೊಂಡಲಿಗ-ಮುಟ್ಟಿದರೆ
 ವರ್ತುಲವಾಗುವ ಹುಳು (?)
 ಕೊಂತ-ಭರ್ಜಿ
 ಕೊಂಬಮೆಟ್ಟಿ ಕೂಗು- ಅಹಂಕಾರದ
 ಕೋಡನ್ನು ತುಳಿದು ಕೂಗು ?
 ಕೊಡಗೂಸು-ಮದುವೆ ವಯಸ್ಸಿನ ಹೆಣ್ಣು
 ಕೊಯಿಲು-ಕೊಯ್ದು ಬೆಲೆಯ ಕೆಳಭಾಗ
 ಕೊಲ್ಲೆ-ರೆಂಬೆ
 ಕೊಳಗ-(ಧಾನ್ಯ) ಅಳಿಯುವ ಸಾಧನ
 ಕೊಳುಗುಳ-ರಣಭೂಮಿ
 ಕೋಟಲೆ-ತೊಂದರೆ
 ಕೋಡಂಗಿಯಾಟ-ಎಡಗೈಯಿಂದ
 ಬಲಗಿವಿ, ಬಲಗೈಯಿಂದ ಎಡಗಿವಿ
 ಹಿಡಿದುಕೊಂಡು ಕುಣಿಯುವುದು
 ಕೋಡೇರಿ-ಕೊಡುಗೆಯೊಂದಿಗೆ
 ಕೋಶಪಾನ-ನ್ಯಾಯಸಂದರ್ಭದಲ್ಲಿ ವಾದಿ
 ಇಲ್ಲವೆ ಪ್ರತಿವಾದಿ ತನ್ನ

ಪ್ರಾಮಾಣಿಕತೆಯ ಪ್ರಕಟನೆಗಾಗಿ
 ದೇವರ ವಿಗ್ರಹ ತೊಳೆದ ನೀರನ್ನು
 ಕುಡಿಯುವುದು
 ಕೋಳ-ಬೇಡಿ
 ಕೋಳಾಟ-ಬಲಾತ್ಕಾರ
 ಕೋಳುಹೋದ-ಸೆರೆಹೋದ
 ಕೌಪೀನ-ಲಂಗೋಟಿ
 ಖಂಡ-ಮಾಂಸ
 ಖಂಡೆ-ಖಡ್ಗ
 ಖಚರನ ಅಸ್ಥಿ-ಖಚರನೆಂಬ ಸಿದ್ಧ(?)ನ
 ಎಲುಬು
 ಖಟ್ಟಾಂಗ-ಶಿವನ ಕೈಯೊಳಗಿರುವ
 ಎಲುಬಿನ ಆಯುಧ
 ಕ್ಷಪಣ-ಸನ್ಯಾಸಿ
 ಗಂಗೆವಾಳುಕ-ಗಂಗಾ ನದಿಯ ಉಸುಬು
 ಗಂಜಳ-ಹೊಲಸು ನಾತ
 ಗಂಡುಗೆದರಿ-ಆರ್ಭಟಿಸಿ
 ಗಜಜ್ಞಾನ-ಆನೆಯ ಜ್ಞಾನದಂಥ ಜ್ಞಾನ?
 ಗಜವೈದ್ಯ-ಗಹನವಾದ ವೈದ್ಯ ?
 ಗಡಹ-ಬಲೆ. ಹೊಸತಿಲು (ಗಡಪ)
 ಗಣಮೇಳಾಪ-ಗಣಂಗಳನ್ನು
 ಕೂಡಿಕೊಂಡಿರುವುದು
 ಗಣಾಂಡಂಬರ-ಗಣಗಳ ಸಮೂಹ.
 ಜಂಗಮ ದಾಸೋಹ
 ಗದ್ದದ-ಕಂಪನ. ನಡುಕ
 ಗಮ್ಯ-ಪ್ರಕಟವಾದ
 ಗರ-ಗ್ರಹ. ಪಿಶಾಚಿ
 ಗರಳ-ವಿಷ
 ಗರ್ಭಾವಾಸ-ಗರ್ಭಗುಡಿ
 ಗರಿ-ಬಾಣದ ಕೊನೆಯ ಗರಿ
 ಗರುವ-ಮಾನ್ಯ. ದೊಡ್ಡ
 ಗಳಗರ್ಜನೆ-ಕಂಠದಿಂದ ಬರುವ ದೊಡ್ಡ
 ಧ್ವನಿ

ಗಳುಹು-ಮನ ಬಂದಂತೆ ಮಾತನಾಡು
 ಗಳೆ-ಗಳ. ಬಾಣ
 ಗಾಡಿಗ-ಮನೆಯ ಜಗುಲಿಯ ಮೇಲೆ
 ಪೂಜಿಸಲ್ಪಡುವ ಬೂತ
 ಗಾಯತ್ರಿ-ಪೇದಮಂತ್ರ
 ಗ್ರಾಸ-ತುತ್ತು
 ಗಿಡುವು-ಗದ್ದೆ ?
 ಗಿಣ್ಣೆಲು-ಗಿಂಡಿ
 ಗಿಳಿಯೋದು-ಗಿಳಿಯು
 ಭವಿಷ್ಯಹೇಳುವುದು
 ಗುಡಿಗಟ್ಟು-ಸಂತೋಷ ಸೂಚಿಸು
 ಗುಡಿಲ-ಗುಡಿಸಲು
 ಗುಮ್ಮಡಿ-ಮೊಲೆ ಮೂಗು
 ಕೊಯ್ಲಿಕೊಂಡ ಜೋಗಿವಣ್ಣು
 ಗುರುಗುಂಜಿ-ಗುಲಗಂಜಿ
 ಗುರುಲಘು-ಶ್ರೇಷ್ಠ ಕನಿಷ್ಠ
 ಗುಹ್ಯ-ಜನನೇಂದ್ರಿಯ
 ಗುಳ್ಳೆ-ಗುಡ್ಡೆ. ರಾಶಿ
 ಗೂಡು-ಕೊಯ್ಲಿ ಪೈರಿಸ ಬಣವೆ
 ಗೂಡುವೋಗು-ಅಸ್ಥಿಪಂಜರ
 ಕಾಣುವಂತಾಗು
 ಗೆರೆಯಿಲ್ಲದ ಕೋಲು-ಅಳತೆ ಸೂಚಿಸುವ
 ಗೆರೆಗಳಿಲ್ಲದ ಕೋಲು
 ಗೂಡಾರ-ಗೂಢಾಗಾರ. ಡೇರೆ
 ಗೊತ್ತು-ಗುರಿ
 ಗೊರಜೆ-ಗಿಡುಗಂಟಿ
 ಗೊರವ-ಗುರವಃ. ಯತಿ. ಅರ್ಚಕ ?
 ಗೋಟು-ಮೂಲೆ
 ಗೋಣು-ಕುತ್ತಿಗೆ
 ಗೋತ್ರ-ವಂಶ
 ಗೋರಿಗೊಳಗಾಗು-ಬಲೆಯಲ್ಲಿ ಜೀಳು
 ಗೋವ-ದನಗಾಳಿ
 ಗೋಸುಂಬೆ-ಊಸರವಳ್ಳೆ

ಘಟಿಸರ್ಪ-ಕೊಡದಲ್ಲಿ ದಿವ್ಯಕ್ಕೋಸುಗ
 ಮಡಗಿದ ಹಾಡು
 ಘ್ರಾಣ-ಮೂಗು
 ಚತುರ್ವೇದಿ-ನಾಲ್ಕು ವೇದಗಳನ್ನು ಬಲ್ಲವ
 ಚಮ್ಮಾವುಗೆ-ಚರ್ಮದ ಪಾದರಕ್ಷೆ
 ಚಲ್ಲಣ-ಚಣ್ಣ
 ಚಲ್ಲವಾಡು-ಸರಸವಾಡು
 ಚಾಗುಬೊಲ್ಲ-(ಹಣೆಚುಕ್ಕೆ ಹೂ
 ಬಾಲದ) ಕುದುರೆ
 ಚಾಗೆ-ಚೇಗೆ. ವ್ಯರ್ಥ. ಹಾಳು
 ಚಿಕ್ಕು-ಹಲಚಿಗಡಬು
 ಚಿತ್ತರಟ್ಟಿಯ ಕಾಯಿ-ಬಳಗೆ
 ಪೊಳ್ಳಾಗಿರುವ ಕಾಯಿ
 ಚಿನಿಖಂಡ-ಸಣ್ಣ ತುಂಡು
 ಚಿನ್ನಗೆಯ್ಯು-ಚಿನ್ನದ ಅಭರಣ
 ಮಾಡುವವ
 ಚಿಪ್ಪಿನ ಹಲ್ಲು-ಚಿಪ್ಪುಗಳಿಂದ ಮಾಡಿದ
 ಹಲ್ಲು
 ಚಿಪ್ಪು-ಸಿಂಪೆ
 ಚುಳುಕು-ಚುಲಕ. ಅರ್ಥ ಯೋಗಸೆ
 ಚೇಗು-ಹಾನಿ
 ಚೋದ-ವೇಷ
 ಚೌಡೇಶ್ವರಿ-ಕ್ರೂರ ಹೆಣ್ಣು ದೇವತೆ
 ಚೌರಾಸಿ-ಎಬತ್ತುನಾಲ್ಕು
 ಚೌಷಷ್ಟಿವಿದ್ಯೆ-ಅರವತ್ತುನಾಲ್ಕು ವಿದ್ಯೆ
 ಭಲದಾಳಿ-ಭಲಗಾರ
 ಜಂಗಮ-ಚಲನಶೀಲ ಸ್ವಭಾವದವ
 ಜಂಗುಳಿ-ಹಿಂಡು. ಗುಂಪು
 ಜಂಘೆ-ಎರಡು ಮಾರು ಪ್ರಮಾಣ.
 ಮೊಳಕಾಲ ಕೆಳಭಾಗ
 ಜಂಬೂದ್ವೀಪ-ಭಾರತವನ್ನೊಳಗೊಂಡ
 ವಿಶಾಲ ಖಂಡ
 ಜಜ್ಜನೆ-ಬೇಗ. ತೀವ್ರ

ಜನ್ನ-ಯಜ್ಞ
 ಜನ್ನಿಗೆಯರು-ಯಜ್ಞದವರು.
 ಬ್ರಾಹ್ಮಣರು
 ಜವೆ-(ಬಾಲದ) ಕೂದಲು ?
 ಜೇಯಾ-ಒಡೆಯಾ
 ಜುಗ-ನಾಲ್ಕು ಯುಗಗಳು ೧೮ ಸಲ
 ಮರಳಿ ಬರುವ ಕಾಲ ಪ್ರಮಾಣ
 ಜೂಬು-ಯೂಪ. (ಯಜ್ಞ)ವಧಸ್ತಂಭ
 ಜೋಗೈಸುವ-ಮೆಟ್ಟುವ
 ಜೋಡೆ-ವ್ಯಭಿಚಾರಸ್ತ್ರೀ
 ಜೋಳವಾಳಿ-ಯೋಧ. ಸೈನಿಕ
 ಝಂಕೆ-ಬೆದರಿಕೆ
 ಝಲ್ಲರಿ-ತೋರಣರೂಪದ ಜಾಲರಿ
 ಟೆಂಬನನಾಡಿಸು-ದೀರ್ಘ ಶ್ವಾಸ-
 ಉಚ್ಚಾಸಕ್ಕೆ ಗುರಿಮಾಡು ?
 ಟೀವಕ ಟೆಂಬನನಾಡಿಸು-ತಂತಿ ವಾದ್ಯಕ್ಕೆ
 ತಕ್ಕಂತೆ ಕುಣಿಸು
 ಟೋಣೆ-ಹೊಡೆ. ಹಾರಿ ಹೊಡೆ
 ಡಂಬ-ಡಂಬಾಚಾರಿ
 ಡಂಬು-ಬಹಿರಂಗದ ಬೂಟಕತ್ವ
 ಡಳುಹು-ಅಂತರಂಗದ ಕಾಪಟ್ಟಿ
 ಡಿಂಗರಿಗ-ಸೇವಕ. ಆಳು
 ಡಿಂಬುಗ-ದನದ ಹಕ್ಕೆಯಲ್ಲಿ
 ಪೂಜೆಗೊಳ್ಳುವ ಬೂತ
 ಡುಂಡುಟಿ- ಡುಂಡುಭ
 (ದುಂಡಿ) ಗಣಪತಿ ?
 ಡೊವಿಗೆ-ತಲೆಬುರುಡೆ
 ತಂಬುಲ-ತಾಂಬೂಲ
 ತಕ್ಕೈಸು-ಅಪ್ಪಿಕೊಳ್ಳು
 ತಗರ-ತರಗ. ಎಣ್ಣೆಯಲ್ಲಿ ಮಾಡಿದ
 ಒಂದು ಬಗೆಯ ಖಾದ್ಯ
 ತಡಗೆಡಹು-ತಡೆದು ಕೆಡಹು
 ತತ್ತಮಸಿ-ತತ್ + ತ್ತಂ + ಅಸಿ

ತದ್ಗತ-ಕೂಡಿಕೊಂಡ. ತಲ್ಲಿನ
 ತದ್ಗಿನ-ಶ್ರಾದ್ಧ
 ತನುಸಾರಾಯ-ತನುವಿನಲ್ಲಿ ಗುರು
 ಸಂಬಂಧ ಮಾಡಿಕೊಳ್ಳುವುದು
 ತರಕಟ-ಅಧಿಕ ಹಿಂಸೆ
 ತರಿ-ಕತ್ತರಿಸು
 ತರಹರ-ವಿಶ್ರಾಂತಿ
 ತರಳ-ಹುಡುಗ. ಬಾಲಕ
 ತರಿಯ-ಕದಿರುಮರ
 ತರುವಲಿ-ತಬ್ಬಲಿ. ಪರದೇಶಿ
 ತಲಹಿಲ್ಲದ ಕೋಲು-ಗರಿಯಿಲ್ಲದ ಬಾಣ
 ತವನಿಧಿ-ಸವೆಯಲಾರದ ಸಂಪತ್ತು
 ತವರಾಜ-ಒಂದು ಬಗೆಯ ಸಕ್ಕರಿ
 ತಳಿಗೆ-ಊಟದ ತಟ್ಟೆ
 ತಾರಕ-ನಕ್ಷತ್ರ
 ತಾಳಮಾನ-ತಾಳದ ಪ್ರಮಾಣ
 ತಾಳಸಂಪುಟ-ಮಾತನ್ನು ಉತ್ಪಾದಿಸುವ
 ತಾಳುಗೆಯ ಪೆಟ್ಟಿಗೆ
 ತಿಂದುದು-ತೀನ್ದುದು. ತಿಂಡಿ ಕೊಟ್ಟುದು.
 ತುರಿಕೆವುಂಟಾದುದು
 ತಿಂಬ-ತೀನ್ಪ. ತಿಂಡಿ ಕೊಡುವ
 ತಿಗುರು-ಮೈಗೆ ಲೇಪಿಸಿಕೊಳ್ಳುವ ಹಳದಿ
 ಪುಡಿ
 ತಿಟ್ಟನೆ-ತಿರನೆ
 ತಿಂದವರ-ತೀನ್ದವರ. ಕಚ್ಚಿದವರ
 ತಿಮಿರ-ಕತ್ತಲೆ
 ತುಯ್ಯಲ-ಬಿಳಿಯ ವರ್ಣದ ಅಡುಗೆ
 ತುಷ-ಮುಸುಕು. ಹೊದಿಕೆ
 ತುಂಬು-ತುಂಬು. (ಕೆರೆಯ) ತುಂಬು
 ತೆತ್ತಿಗ-ಒಡೆಯ
 ತೆತ್ತೀಸ-ಮೂವತ್ತುಮೂರು
 ತೆರೆಹಾರ-ತೆರವಿಲ್ಲದೆ
 ತೆರದು-ಅವಕಾಶ. ಬಿಡುವು

ತೊಂಡಿಲ-ದಂಡೆ
 ತೊಡಹ-ಆಭರಣ
 ತೊಡರು-ಬಿರುದು ಬಾವಲಿ
 ತೊನೆ-ತೂಗು
 ತೋಯ-ನೀರು
 ತ್ರಿಪುಂಡ್ರ-ವಿಭೂತಿಯ ಮೂರು ಬೆರಳಿನ
 ಅಡ್ಡ ರೇಖೆಗಳು
 ತ್ರಾಸು-ಬಂಗಾರ ತೂಗುವ ತಕ್ಕಡಿ
 ತ್ರಾಹಿ-ರಕ್ಷಿಸು
 ದಂಡಿಗೆ-ವೀಣೆಯ ಕೋಲು
 ದಂಡೆ-ಮೊಳಕಾಲುರಿ ಬಿಲ್ಲು ಬಿಡುವ
 ಭಂಗಿ
 ದಂದಣದತ್ತಣ-ದಂದಣ-ದತ್ತಣ'ಯೆಂಬ
 ಮುಗ್ಧ ಮಾತು
 ದಂದುಗ-ದುಃಖ. ಕಷ್ಟ
 ದಕ್ಕ-ಕಬ್ಬಿಣದ ಕದಿರು
 ದಡಿ-ಬಡಿಗೆ
 ದಡಿಗೆ-ಅಡ್ಡ ತೊಲೆ
 ದಮ್ಮಯ್ಯ-ಧರ್ಮವಯ್ಯಾ' ಎಂಬ
 ಕೂಗು
 ದರ್ಭೆ-ಕರಿಕೆ ಹುಲ್ಲು
 ದಷ್ಟ-ಕಚ್ಚಿದ
 ದಸಿ-ಗೂಟ
 ದಾತಾರ-ಒಡೆಯ
 ದಾವತಿ-ಶ್ರಮ
 ದಾಸೋಹಂ-ದಾಸಃ + ಆಹಂ. ನಾನು
 ದಾಸನು ಎಂಬ ಭಾವನೆ
 ದಿಬ್ಯ-ದಿವ್ಯ. ಆಣೆ ಪ್ರಮಾಣ
 ದಿಮ್ಮಿತ್ತೆ ?-ಭಾರವೆ ?
 ದಿಷ್ಟ ದೀವಿಗೆ-ಗೋಚರವಾದ ದೀಪ
 ದೀಪ್ತಿ-ಪ್ರಕಾಶ
 ದುಂಡೆ-ಸ್ವೇಚ್ಛಾಚಾರಿಣಿ
 ದುರಿತ-ಪಾಪ

ದೃಷ್ಟ-ಪ್ರತ್ಯಕ್ಷ
 ದೃಷ್ಟಿವಾರಿ-ವಿವೇಯಿಕ್ಕದೆ ಶಿವಲಿಂಗವನ್ನು
 ನೋಡುವ ಪ್ರತ
 ದೇಸೆ-ನಲೆ
 ದೇವಗಣ-ನಗಣ ಅಥವಾ ಮಗಣ
 ದೇಶಿಗ-ಪರದೇಶಿ
 ದೇಸೆ-ಉತ್ತಮ
 ದೇಹಾರ-ದೇವಪೂಜೆ
 ದ್ವಾದಶಾದಿತ್ಯ-೧೨ ಜನ. ಸೂರ್ಯರು
 ಧರಣೇಂದ್ರ-ಆದಿಶೇಷ
 ಧರಧುರ-ಶ್ರೇಷ್ಠ
 ಧರ್ಮದ ಕವಿಲೆ-ದೇವರಿಗೆ ಬಿಟ್ಟು ಆಕಳು
 ಧಾ(ರಾ)ವಟ್ಟಲು-ಲಿಂಗದ ಮೇಲೆ ಕಟ್ಟಿದ
 ಜಲಧಾರಾ ಪಾತ್ರ
 ಧವಳಿತ-ಬಿಳಿಯು. ಶುಭ್ರ
 ಧಾತುಗೆಡು-ಶಕ್ತಿಗುಂದು
 ಧೃತಿ-ಧೈರ್ಯ
 ನಡೆವಣ-ನಡೆದಾಡುತ್ತಿದ್ದರೂ ಹೆಣದಂತೆ
 ಬದುಕುವವ
 ನನೆ-ಮೊಗ್ಗು
 ನರವಿಂಧ್ಯ-ಜನವಸತಿಯೆಂಬ ಕಾಡು
 ನರೆ-ಬಿಳಿ ಕೂದಲು
 ನವಬಿಂಡ-ಒಂಬತ್ತು ಭಾಗ
 ನಾಣು-ನಾಚಿಕೆ
 ನಾಣುಗೆಡು-ನಾಚಿಕೆಯನ್ನು ಬಿಡು
 ನಾಣುನುಡಿ-ಲೋಕನಿಂದೆ ?
 ನಾಭಿ-ಹೊಕ್ಕುಳ
 ನಾರಗೋಣಿ-ನಾರಿನಿಂದ ಮಾಡಿದ ಚೀಲ
 ನಾರಿ-ಬಿಲ್ಲಿನ ದಾರ
 ನಾರಿವಾಣಿ-ತೆಂಗು
 ನಾರುಳಿ-ತೆಂಗು ?
 ನಾಸ್ತಿಕವಾಡು-ದೇವರ ಅಸ್ತಿತ್ವವನ್ನು
 ಅಲ್ಲಗಳೆ

ನೀಕರಿಸು-ಇಲ್ಲದಂತೆ ಮಾಡು.
 ಹೋಗಲಾಡಿಸು
 ನಿಕ್ಷೇತ್ರ-ಕ್ಷೇತ್ರವಲ್ಲದಂತಾಗುವುದು.
 ನಾಲ ?
 ನಿಕ್ಷೇಪಿಸು-ಹುದುಗಿಸು. ಹೂಳಿಡು
 ನಿಗಳ-ಬೇಡಿ. ಬಂಧನ
 ನಿಟ್ಟಿದೆ-ಆಜೀವ ಮುತ್ತೈದೆ
 ನಿಧಾನ-ಹೂಳಿಟ್ಟ ದ್ರವ್ಯ
 ನಿಯತನಾಗು-ಪ್ರತಸ್ಥನಾಗು
 ನಿ[ಮೈ]ಸಿರಿ-ನಿಮ್ಮ ಐಶ್ವರ್ಯ
 ನಿರಿಯನಿಕ್ಕಿ ದಾಂಟು-
 ಪ್ರಾಮಾಣಿಕತೆಯನ್ನು
 ಸಾರುವುದಕ್ಕಾಗಿ ನಿರಿಯನ್ನು ಚಿಲ್ಲಿ
 ದಾಟುವುದು
 ನಿರ್ಮಾಲ್ಯ-ಉಪಯೋಗಿಸಿದ ವಸ್ತು
 ನಿವಾಟ-ನಿರ್ಮೂಲನ ?
 ನಿಷ್ಟತ್ತಿ-ಪರಿಪಾಕ. ಮುಕ್ತಿ
 ನೀರಾಜನ-ಆರತಿ
 ನುಡಿವಣ-ಮಾತನಾಡುತ್ತಿದ್ದರೂ
 ಹೆಣದಂತೆ ಬದುಕುವವ
 ನುಸಿ-ನುಚ್ಚು. ಪುಡಿ
 ನುಸುಳು-ಮೋಸ. ಜಾರಿಕೊಳ್ಳುವಿಕೆ
 ನೆರವಿ-ಸಂಭೋಗ. ಕೂಟ
 ನೆರಹು-ಬಗ್ಗೂಡಿಸು. ಸಂಗ್ರಹಿಸು
 ನೆಲನಾಳ್ವ-ಅರಸು
 ನೆಲೆವಣ್ಣ ಮಾಡು-ವಾಸಸ್ಥಾನವನ್ನು
 ಮಣ್ಣು ಮಾಡು
 ನೇಣು-ಹಗ್ಗ. ಜನ್ನಿವಾರ
 ನೇಣಗಾರ-ಕುತ್ತಿಗೆ ಕೊಯ್ಯುವವ.
 ಜನ್ನಿವಾರ ಧರಿಸಿದ ಬ್ರಾಹ್ಮಣ
 ನೋನು-ವ್ರತ ಮಾಡು
 ನೋಂಪಿ-ವ್ರತ
 ಪಂಗುಳ-ಹಳವ. ಸೇವಕ

ಪಂಚಗವ್ಯ-ಗೋವಿನಿಂದ ಪ್ರಾಪ್ತವಾಗುವ
 ಗಿ ಬಗೆಯ ವಸ್ತು
 ಪಂಚಮಹಾವಾದ್ಯ-ರಾಜರ ಮುಂದೆ
 ನುಡಿಸುವ ಗಿ ಬಗೆಯ ವಾದ್ಯಗಳು
 ಪಂಚೈವರ(೦)-ಐದು ಇಂದ್ರಿಯಗಳನ್ನು
 ಪಚಾರಿಸಿ-ಪ್ರಚಾರಿಸಿ. ಪ್ರಕಟಿ ಮಾಡಿ
 ಪಟ್ಟಪರಿ-ತುಂಡು ತುಂಡು
 ಪಟ್ಟೆಯ-ಖಿಡ್ಗ
 ಪಡಿದೊತ್ತು-ಪ್ರತಿತೊತ್ತು. ತೊತ್ತಿನ
 ಕೈಕೆಳಗಿನ ತೊತ್ತು
 ಪಡಿಪದಾರ್ಥ-ಪ್ರತಿಯೊಂದು ಪದಾರ್ಥ
 ಪಡುಗ-ಉಗುಳು ಪಾತ್ರ
 ಪನ್ನಗಭೂಷಣ-ಹಾವಿನಿಂದ
 ಅಲಂಕೃತನಾದ ಶಿವ
 ಪರದ್ವಾರ-ಪರದಾರತ್ನ. ಜಾರತನ
 ಪರಿಗ್ರಾಹಕ-ಸ್ವೀಕರಿಸಿದವ
 ಪರಿಚಾರಕ-ಸೇವಕ
 ಪರಿಣಾಮ-ತ್ಯಪ್ತಿ
 ಪರಿಣಾಮಿಸು-ತ್ಯಪ್ತಿ ಹೊಂದು
 ಪರಿಭವ-ಅಪಮಾನ
 ಪರಿಯಾಣ-ಊಟದ ತಟ್ಟೆ
 ಪರುಷವೇಧಿ-ಪರುಷವನ್ನು
 ಸ್ಪರ್ಶಿಸಿದುದು
 ಪರ್ವತ-ಶ್ರೀಶೈಲ ಪರ್ವತ
 ಪಸರ-ಸಂಗ್ರಹ
 ಪಾದಚ್ಚಯ-೧೫೫೦ ಮಾರು ಪ್ರಮಾಣ
 ಪಾಪಿಯ ಕೂಸು- ಎತ್ತಿಕೊಂಡವರನ್ನು
 ತಿನ್ನುವ ಶ್ರೀಶೈಲದಲ್ಲಿಯ ಕೂಸು
 ಪಾರ-ದಂಡೆ. ತೀರ
 ಪಾಷಂಡಿ-ನಾಸ್ತಿಕ. ಹೀನ
 ಪಿಂಬೇರ ಮೈ(ಉಗ)-ಪಿಂಬೇರ
 ಗ್ರಾಮದ ಮೈಲಾರ ದೇವತೆ
 ಪಿಸಿತ-ಮಾಂಸ

ಪುರಾತನವಳಿ-ಪುರಾತ ಬಳಿ. ಪುರಾತನರ
 ಸಂತಾನ
 ಪುರುಷ ನಿರ್ವಾಣ-ಪತಿಯ ಮೋಕ್ಷ
 ಪುರುಷಬ್ರತಿ-ಪತಿವ್ರತೆ
 ಪುಳಕ-ರೋಮಾಂಚನ
 ಪೂರಾಯ-ಪೂರ್ಣ
 ಪೇಯ್ಯ (<ಪಯ್ಯ)-ಕರು
 ಪೋಲುಗ-ಪೊಲ್ಲುಗ. ಕೆಡುಕು
 ಮಾಡುವವ
 ಪ್ರಣವ-ಓಂಕಾರ ಮಂತ್ರ
 ಪ್ರತಿಗ್ರಾಹಕ-ಸ್ವೀಕರಿಸಿದವ
 ಪ್ರತಿಪಾದಿಸು-ದೂಷಣೆ ಮಾಡು
 ಪ್ರತಿಷ್ಠೆ-ಸ್ಥಾವರಲಿಂಗ
 ಪ್ರಮಥರು-ಶಿವನ ಗಣಗಳು
 ಪ್ರಮಾಣು-ಸಾಕ್ಷಿ
 ಪ್ರಾಜ್ಞ-ಚೆನ್ನಾಗಿ ತಿಳಿದವ
 ಪ್ರಾರಬ್ಧಕರ್ಮ-ಮುಂದುವರಿದ ಕರ್ಮ
 ಘಣಾಮಣಿ-ಹಾವಿನ ಹೆಡೆಯ ರತ್ನ
 ಬಂಟಿ-ಸೇವಕ
 ಬಂದಿ-ಸೆರೆ
 ಬೊಂತೆ-ಕೌದಿ
 ಬಗಿ-ತೋಡು
 ಬಜ್ಜಣಿ-ಬಜ್ಜಣೆ. ಸುಂದರ
 ಬಜಾವಣೆ-ಬಾರಿಸುವಿಕೆ
 ಬಟ್ಟೆ-ದಾರಿ
 ಬಡಿಹ-ಬಡಿತ. (ಸುತ್ತಿಗೆಯಿಂದ)
 ಬಡಿಯುವುದು
 ಬಣಗು-ಕ್ಕುದ್ರ
 ಬಣಬೆ-ಬಣವೆ. ಗುಂಪು
 ಬತ್ತೀಸ-ಮೂವತ್ತೆರಡು
 ಬಯ್ಯೆಯ-ಬಯ್ತಿಟ್ಟೆ. ಮುಚ್ಚಿಟ್ಟೆ
 ಬಯ್ಯೆಯ ಕಿಚ್ಚು-ವಡಬಾನಲ
 ಬರಬರ-ಬರುಬರುತ್ತ

ಬರುದೊರೆ-ವ್ಯರ್ಥ
 ಬರುಕಾಯ-ಭವಿ. ಲಿಂಗ
 ಕಾಯವಲ್ಲದವ
 ಬಲ್ಲಹ-ಒಡೆಯ
 ಬಲ್ಲಿತ್ತು-ಗಟ್ಟಿಮುಟ್ಟು
 ಬಲ್ಲಿದ-ಬಲಶಾಲಿ
 ಬಲಹು-ಬಲಿಷ್ಠ
 ಬವರ-ಯುದ್ಧ
 ಬಸಕುತ್ತ-ಅಣಕಿಸುತ್ತ ?
 ಬಹಿರಂಗ ಶುದ್ಧಿ-ಆಚಾರ ಶುದ್ಧಿ
 ಬಳಿಬಳಿ-ಬೆನ್ನು ಹಿಂದೆ. ಬೆಂಬಳಿ
 ಬಳಿನೀರು-ಮಂತ್ರಜಲ
 ಬಳ್ಳು-ನರಿ
 ಬಳ್ಳ-ಅಳೆಯುವ ಪ್ರಮಾಣ
 ಬಳಿದಪ್ಪು-ಕ್ರಮ ತಪ್ಪು. ದಾರಿ ತಪ್ಪು
 ಬ್ರಹ್ಮೇತಿ-ಬ್ರಾಹ್ಮಣ ಹತ್ಯೆ
 ಬ್ರಹ್ಮವಿತ್ತು-ಬ್ರಹ್ಮವನ್ನು ತಿಳಿದವ
 ಬ್ರಹ್ಮಹತ್ಯೆ-ಬ್ರಾಹ್ಮಣ ಹತ್ಯೆ
 ಬಾಣಸ-ಅಡಿಗೇ. ಊಟ
 ಬಾತೆ-ಪ್ರಯೋಜನ
 ಬಾದುಮ-ಗಂಡೂ ಹೆಣ್ಣೂ ಅಲ್ಲದ
 ಒಂದು ಗ್ರಾಮದೇವತೆ ?
 ಜೋಕುಮಾರ ?
 ಬಾಯಿನ-ಬಾಗಿನ. ಕಾಣಿಕೆ
 ಬಾರನೆತ್ತು-ಚರ್ಮಸುಲಿ
 ಬಾರಿ-ಕ್ರಮ. ಸರತಿ
 ಬಾಲವ ಕೊಯ್ದು-ಪುನರ್ಜನ್ಮ ನಿವೃತ್ತಿ
 ಮಾಡಿ
 ಬಾವುಲ-ತೊಗಲ ಬಾವುಲ
 ಬಾವನ್ನ-ಶ್ರೀಗಂಧ
 ಬಾಸುಳ-ಹೊಡೆತದಿಂದ ಮೈಮೇಲೆ
 ಮೂಡುವ ಗೆರೆ
 ಬಾಳ-ಖಿಡ್ಗ

ಬಾಳಿಲ್ಲದವಳು-ವಿಧವೆ
 ಬಾಳುವೆಣ-ಬದುಕಿದ್ದರೂ ಸತ್ತಂತೆ
 ಇರುವವ
 ಬಿಟ್ಟಿ-ವಿಷ್ಟಿ. ಸಂಬಳವಿಲ್ಲದ ಸೇವೆ
 ಬಿಡಲು-ಬೀಡು ಬಿಡಲು
 ಬಿತ್ತು-ಬೀಜ
 ಬಿದಿರು-ಬಾಗು. ವಿನಯಿಯಾಗು
 ಬಿನ್ನಾಣ-ವಿಜ್ಞಾನ. ನೈಪುಣ್ಯ
 ಬಿನ್ನಾಣಿ-ವಿಜ್ಞಾನಿ. ತಿಳಿದವ
 ಬಿರಿದ-ಬಿರುದು
 ಬಿಲಿ-ಬೆಲೆ ಕೊಟ್ಟು ತೆಗೆದುಕೊಳ್ಳು
 ಬಿಲಿತು-ಬೆಲೆ ಕೊಟ್ಟು
 ಬೀಗು-ಕೊಬ್ಬು
 ಬೀದಿಯ ಗುಂಡ-ಬೀದಿಯಲ್ಲಿ ಬಡಿವಾರ
 ದಿಂದ ತಿರುಗಾಡುವವ
 ಬೀಯ-ವ್ಯಯ
 ಬೀಸರ-ವ್ಯರ್ಥ
 ಬೀಸಿ-ಬೀಸಿ ಬೀಸಿ ಬಟ್ಟೆ ಒಗೆಯುವ
 ಕೆಲಸ ಮಾಡಿ
 ಬೀಳುಡೆ-ಉಟ್ಟು ಕಳೆದ ಬಟ್ಟೆ
 ಬೀಳುವೆಣ-ಉಂಡು ಮಲಗುವ ವ್ಯರ್ಥ
 ಮನುಷ್ಯ
 ಬೂರ-ಟೊಳ್ಳು
 ಬೆಂತರ-ವ್ಯಂತರ. ಪಿಶಾಚಿ
 ಬೆಂಬೀಳು-ಬೆನ್ನು ಹತ್ತು
 ಬೆಟ್ಟು-ಪೆಟ್ಟು. ಹೊಡೆಯುವಿಕೆ
 ಬೆದರಟ್ಟು-ಬೆದರಿಸಿ ಬೆನ್ನು ಹತ್ತು
 ಬೆನಕ-ವಿನಾಯಕ. ಗಣಪತಿ
 ಬೆನಕ-ತೂಕಕ್ಕೆ ಬಳಸುವ (ಬೆಣಚು) ಕಲ್ಲು
 ಬೆನ್ನ ಬಾರನೆತ್ತು-ಬೆನ್ನ ಚರ್ಮವನ್ನು
 ಸುಲಿ
 ಬೆರಣಿ-(ಸಗಣಿಯ) ಕುರುಳು
 ಬೆರೆ-ಅಹಂಕಾರದಿಂದ ವರ್ತಿಸು

ಬೆವಹಾರ-ವ್ಯವಹಾರ
 ಬೆಸನ-ವ್ಯಸನ. ಬೆಸಗೊಳ್ಳು ವಿಕೆ
 ಬೆಳಸು-ಪೈರು
 ಬೆಳ್ಳಾರ-ಮೃಗಗಳನ್ನು ಹಿಡಿಯುವ ಬಲೆ
 ಬೆಳ್ಳಿ ಗೆಯಾವು-ಬಿಳಿಯ ಜಾತಿಯ ಆಕಳು
 ಬೆಳ್ಳುಕ-ಬೆಳ್ಳಿಗಿರುವುದು
 ಬೆಳುಗಾರ-ಬೆಸುಗೆಗಾಗಿ ಬಳಸುವ
 ಪದಾರ್ಥ
 ಬೆಳ್ಳೆ ಎತ್ತು-ಬಿಳಿಯ ಜಾತಿಯ ಎತ್ತು
 ಬೇಟ-(ಪ್ರೇಮ) ಬೇಡುವುದು
 ಬೇಹು-ಗೌಪ್ಯ
 ಬೇಳ್-(ಯಜ್ಞದಲ್ಲಿ) ಆಹುತಿ ಕೊಡು
 ಬೊಜಗ-ವಿಟ
 ಬೊಪ್ಪ-ದೊಡ್ಡಪ್ಪ
 ಬೊಬ್ಬಲಿ-ಜಾಲಿ
 ಬೊಬ್ಬಳಿಕೆ-ನೀರಗುಳ್ಳೆ
 ಬೊಮ್ಮ-ಬ್ರಹ್ಮ
 ಬೊಳ್ಳೆಗ-ಮೋಸಗಾರ
 ಬೋಡಾಗು-ಊನವಾಗು
 ಬೋಹರಿಗೆ-ಕಸಬರಿಗೆ
 ಬೋಳ-ಬೋಳು ತಲೆಯವ. ತಲೆ
 ಬೋಳಿಸಿಕೊಳ್ಳುವ ಒಂದು
 ಧಾರ್ಮಿಕ ಪಂಥದ ಅನುಯಾಯಿ
 ಬೋವಿತಿ-ಮೀನುಗಾರಿತಿ
 ಬೋಳ್ಳೆಸು-ಸಮಾಧಾನಪಡಿಸು.
 ಪ್ರೀತಿಸು
 ಭಂಗಗಾರ-ಅವಮಾನಿತ
 ಭಂಡ-ನಾಚಿಕೆಯಿಲ್ಲದವ
 ಭಾಂಡ-ಅಡುಗೆ ಪಾತ್ರೆ
 ಭಾಜನ-ಊಟದ ಪಾತ್ರೆ. ಗುರಿ
 ಭಕ್ತಕಾಯ ಮಮಕಾಯ-ಭಕ್ತನ
 ಕಾಯವೇ ನನ್ನ ಕಾಯ
 ಭರ-ಉತ್ಸಾಹ

ಭವ-ಜನನ ಮರಣ ರೂಪದ ಸಂಸಾರ
 ಭವಿತವ್ಯ-ಬದುಕುವ ವ್ಯವಸ್ಥೆ
 ಭಾಷೆ-ಪ್ರತಿಜ್ಞೆ
 ಭಿತ್ತಿ-ಗೋಡೆ
 ಭೂತದೇಹಿ-ಪದಾರ್ಥವಾದಿ. ಭವಿ
 ಭೂತಿಕ-ಭೂತ ಹಿಡಿದವ
 ಭೂನಾಗ-ಸಾಮಾನ್ಯ ನಾಗರಹಾವು
 ಮಂಜರ-ಬೆಕ್ಕು
 ಮಂಡೂಕ-ಕಪ್ಪೆ
 ಮಂಡೆ-ತಲೆ
 ಮಂಡೆಯ ಮೇಲೆ ಸಿಂಬೆ-ಆಳುಗಳ
 ಮಾರಾಟ ಸಂದರ್ಭದಲ್ಲಿ ತಲೆಗೆ
 ಸುತ್ತುತ್ತಿದ್ದ ಬಳ್ಳಿ
 ಮಂಡೆಯ ಬೋಳಿಸು-ಒಬ್ಬನಿಗೆ
 ಆಳಾದುದನ್ನು ಸೂಚಿಸಲು ತಲೆ
 ಬೋಳಿಸಿಕೊಳ್ಳುವ ಪದ್ಧತಿ
 ಮಂತ್ರವೈದ್ಯ-ಮಂತ್ರದಿಂದ
 ರೋಗಗುಣಪಡಿಸುವ ವೈದ್ಯಪದ್ಧತಿ
 ಮಚ್ಚು-ಪ್ರೀತಿ. ಮೆಚ್ಚು
 ಮಟ್ಟಿ-(ಹಣೆಯ ನಾಮಕ್ಕೆ ಬಳಸುವ)
 ಒಂದು ಬಗೆಯ ಮಣ್ಣು
 ಮಡಗು-ಮುಚ್ಚಿಡು
 ಮಡಿಲು-ಉಡಿ
 ಮತ್ತರ-ಹೊಲ ಅಳೆಯುವ ಒಂದು ಅಳತೆ
 ಪ್ರಮಾಣ
 ಮತ್ಸ್ಯ-ಮೀನು
 ಮದವಳಿಗೆ-ಮದುವಣಗಿತ್ತಿ. ಮದವು
 ಅಳಿಯಲಿ
 ಮನೆಯ ಮಗ-ವೇಳೆವಾಳಿ
 ಮರಗಾಲು-ಕಟ್ಟಿಗೆಯ ಕಾಲು
 ಮರುಜವಣೆ-ಸಂಜೀವಿನಿ ಕಡ್ಡಿ
 ಮರೀಚಿ-ಮೃಗಜಲ
 ಮರುಳ-ತಿಳಿಗೇಡಿ. ದೆವ್ವ

ಮಸಕು-ಉಲ್ಬಣತೆ. ಕಪ್ಪು ಬಣ್ಣ
ಮಸಣಿ-ಸ್ಮಶಾನವಾಸಿ ದೇವತೆ
ಮಾಗಿ-ಚಳಿಗಾಲ
ಮಾಗುಡ-ಮಹಾಗುಂಡ. ತೀರ್ಥ
ಮಾಟ-ಮಾಟಿ ಮಂತ್ರ ಮಾಡುವಿಕೆ. ಕೆಲಸ
ಮಾಡದ ಕನಸು - ಮನಸ್ಸಿನಲ್ಲಿ ಮಂಡಗೆ ?
ಮಾಣದೆ-ಬಿಡದೆ. ಒಂದೇ ಸವನೆ
ಮಾತಂಗಿ-ಶುದ್ರ ಹೆಣ್ಣು
ಮಾತಿನ ಮಾತು-ಗತಾನುಗತಿಕ ಮಾತು.

ವೇದ

ಮಾಬಳೆ-ಮಾಣ್ಣಳೆ ? ಬಿಡುವಳೆ ?
ಮಾರಂಕ-ಪ್ರತಿಯೋಧ
ಮಾರುಗೋಲು-ಪ್ರತಿಬಾಣ
ಮಾರುಪೋಗು-ಮಾರಿಕೊಳ್ಳು
ಮಾಸಾಳು-ಯೋಧ
ಮಾಳ-ಶ್ರಾದ್ಧ. ಮಹಳಪಕ್ಷ
ಮೀಂಬುಲಿಗನ ಹಕ್ಕಿ-ಮೀನು ತಿನ್ನುವ

ಹಕ್ಕಿ

ಮಿಟ್ಟಿ-ಮಣ್ಣು
ಮಿಡಿ-ಮಿಡಿ ನಾಗರಹಾವು
ಮಿಡುಕರು-ಬೆಂಕಿಯ ಕಿಡಿ
ಮುಂಡಿಗೆ-ಆಹ್ವಾನ. ಸಮಸ್ಯೆ
ಮುಂಬಲ್ಲು-ಮುಂದಿನ ಹಲ್ಲು
ಮುಕ್ಕು-ಊನವಾದುದು
ಮುಖಿಲಿಂಗಿ-ಮುಖಿವುಳ್ಳ ಲಿಂಗ

ಸ್ವರೂಪಿಗಳು

ಮುಚ್ಚಿಗ-ಕಲ್ಲು ಕುಟಿಗ. ಉಪ್ಪಾರ
ಮುಟ್ಟಿಗೆ-ಮುಷ್ಟಿಕೆ. ಮುಟಿಗೆ
ಮುಡುಹಿಕ್ಕು-ಭುಜ ಚಪ್ಪರಿಸಿಕೊಳ್ಳು
ಮುತ್ತಂತೆ-ಪಕ್ಕವಾದಂತೆ
ಮುತ್ತಯ್ಯ-ತಂದೆಯ ತಂದೆ. ಅಜ್ಜ
ಮುಯ್ಯಾನು-ಸರಿಗಟ್ಟು. ಸಲುಗೆ

ತೋರಿಸು

ಮೂಕೊರತಿ-ಮೂಗಿಲ್ಲ ದವಳು
ಮೂಗುವಡು-ಮೂಕನಾಗು
ಮೂಚುಟಾಗಿ-ಮೊದಲೇ
ಮೂಲಸ್ಥಾನ-ಕೇಂದ್ರ ದೇವಸ್ಥಾನ
ಮೂಲಿಗ-(ಮನೆತನದ) ಮೂಲಪುರುಷ
ಮೂವಿಧಿ-ಸೃಷ್ಟಿ, ಸ್ಥಿತಿ, ಲಯ
ಮೇಳವಾಡು-ಸ್ನೇಹಿತನಾಗು
ಮೇಳಾಪ-ಸಹವಾಸ. ಸಭೆ
ಮೊಗೆ-ಜೊಗಸೆಯಲ್ಲಿ ತುಂಬಿಕೊಳ್ಳು
ಮೊನೆ-ತುದಿ
ಮೊರಡಿ-ಕಲ್ಲು ಮಣ್ಣಿನ ಭೂಮಿ
ಮೋಟ-ಕೈಯಿಲ್ಲ ದವ
ಮೋಹಿಸು-ತಾಗು
ಮಸೌಳಿ-ಕಿರೀಟ
ಯಾಗ ನಟ್ಟುವಿಗ ಪಾಣರು-ಯಜ್ಞದಲ್ಲಿ
ಕುಣಿಯುವವರು. ಹಾಡುವವರು
ಯೋಜನ-ನಾಲ್ಕು ಹರಿದಾರಿ
ರಂಜಕ-ಬಣ್ಣದ ಮಾತುಗಾರ
ರಜ್ಜು-ಹಗ್ಗ
ರವಣ-ಔಡಲ
ರಾಟಳ-ಚಕ್ರ
ರಾಣಿವಾಸ-ಅಂತಃಪುರ
ರೂಹು-ರೂಪ. ಆಕಾರ. ಮೂರ್ತಿ
ಲಂಘಿಸು-ಜಿಗಿ
ಲಂದಣಗಿತ್ತಿ-(ರಂಧನಿಕಾ)
ಅಡಿಗೈಯವಳು
ಲಂಪಟ-ಆಸಕ್ತ
ಲಗ್ಗ-ಲಗ್ನ. ಕೂಡುವಿಕೆ
ಲಲನೆ-ಸ್ತ್ರೀ
ಲಾಂಛನ-ಜಂಗಮ. ಚಿಹ್ನೆ
ಲಾಯ-ಕುದುರೆ ಕಟ್ಟುವ ಸ್ಥಳ

ಲಕ್ಷ್ಯಗಾವುದ-ಲಕ್ಷ್ಯ ಗಾವುದ
 ಲಗ್ನ-ಮುಹೂರ್ತ
 ಲಲಾಟಲಿಖಿತ-ಹಣೆಯ ಬರಹ
 ಲೀಯ-ಲೀನ
 ಲೆಂಕ-ವೇಳೆವಾಳಿ
 ಲೆಂಗಿ-ಲೆಂಕಿ. ವೇಳೆವಾಳಿ ಸ್ತ್ರೀ
 ಲೊಟ್ಟಿಯತನ-ಟೊಳ್ಳು ತನ
 ಲೋಗರ-ಸಾಮಾನ್ಯರ
 ವಜ್ರ-ಸಿಡಿಲು
 ವರದ-ವರವನ್ನು ಕರುಣಿಸುವವ
 ವರ್ತಮಾನ-ಕ್ರಿಯೆ. ಘಟನೆ
 ವರ್ಮ-ಮರ್ಮ. ರಹಸ್ಯ
 ವಶ್ಯ-ವಶೀಕರಣ ವಿದ್ಯೆ
 ವಸ್ತು-ಮೂಲವಸ್ತು (Basic Goods)
 ವಳಿ-ಬಳಿ. ವಂಶಾವಳಿ
 ವಾಮಕ್ಷೇಮ-ವಾನಿ ವೃದ್ಧಿ
 ವಾಯು-ಮಾಯ ? ಮೋಸ. ವ್ಯರ್ಥ
 ವಾರಣಾಸಿ-ಕಾಶಿ ಕ್ಷೇತ್ರ
 ವಾರಿಕಲ್ಲು-ಆಣೆಕಲ್ಲು
 ವಾಸಿ-ನಲೆ ನಿಲ್ಲುವಂಥದು
 ವಿಗರ್ಭಣೆ-ಬೆದರಿಕೆ
 ವಿದಾರಿಸಿ-ಕತ್ತರಿಸಿ
 ವಿಧಿ-ರೀತಿ
 ವಿಭಾವ-ಭಿನ್ನಭಾವ
 ವಿರಿಂಚಿ-ಬ್ರಹ್ಮ
 ವಿರೂಪಾಕ್ಷ-ಹಂಪೆ
 ವಿಲಗ್ನ-ವಿಲಗ್ನ. ಅಗಲಿಕೆ
 ವಿಶ್ರಾಮ-ಕೊನೆ. ನಲೆ
 ವಿಷ್ಣುಸು-ಮಲವಿಸರ್ಜನೆ ಮಾಡು
 ವಿಸರ್ಜನೆ-ಬಿಟ್ಟುಕೊಡುವುದು
 ವೀಚಿ-ತರೆ
 ವೀರಪಟ್ಟಿ-ಸೇನಾಪತಿಯ ಹಣೆಗೆ
 ಕಟ್ಟುವ ಗೌರವದ ಪಟ್ಟಿ

ವೃಷ್ಟಿ-ಮಳೆ
 ವೆಗ್ಗಳ-ಅಧಿಕ
 ವೇದ್ಯ-ತಿಳಿದವ
 ವೇದ್ಯವಾಗು-ತಿಳಿ. ಗೊತ್ತಾಗು
 ವೇಧಿಸು-ಅಪ್ಪಳಿಸು. ಸ್ಪರ್ಶಿಸು
 ವೇಸರ-ಹೇಸರಗತ್ತೆ
 ವೇಳೆ-ವೇಳೆವಾಳಿ ?
 ವೇಳೆವಾಳಿ-ಒಡೆಯನಿಗಾಗಿ ಆತ್ಮ
 ಬಲಿಯಾಗುವ ವ್ಯಕ್ತಿ
 ವೈತರಣಿ-ನರಕದಲ್ಲಿಯ ಒಂದು ನದಿ
 ವೈಶಿಕ-ಸಮೋಹನ ಶಕ್ತಿ
 ವೈಶಿಕಶಾಸ್ತ್ರ-ವಶೀಕರಣ ಶಾಸ್ತ್ರ
 ವೈಶೇಷಿಕ-ಕಣಾದನ ಸಿದ್ಧಾಂತವಿಶೇಷ
 ವ್ಯತಿಪಾತ-ಸೂರ್ಯ ಚಂದ್ರರ
 ದುಷ್ಟಯೋಗ
 ವ್ಯಾಧ-ಬೇಡ. ಕಿರಾತ
 ವ್ಯಾಧಿ-ರೋಗ
 ವ್ಯಾಪ್ತಿ-ವ್ಯಾಪತ್ತಿ. ಉದ್ಯೋಗ
 ವ್ಯಾಳೇಶ-ಆದಿಶೇಷ
 ಶಿವೆ-ಜುಟ್ಟಿ
 ಶಿವದಾಸ-ಮಜ್ಜೆಗೆ
 ಶುಕ್ಲ-ಪುರುಷನ ವೀರ್ಯ
 ಶೋಣಿತ-ಸ್ತ್ರೀಯ ರಜಸ್ಸು
 ಶೌಚ-ಶುಚಿಯುಳ್ಳ
 ಶ್ರವಣ-ಕಟ್ಟಿಗೆ
 ಶ್ವಪಚೆ-ಕಟ್ಟಿಗೆ
 ಶ್ವಪಚೆ-ಶ್ವಾನ ಮಾಂಸಾದಾರಿ. ಶೂದ್ರ
 ಶ್ವಾನ ಜ್ಞಾನ-ಶ್ವಾನ ಜ್ಞಾನದಂಥ ಜ್ಞಾನ ?
 ಶ್ರವ-(ಶ್ರಮ). ವ್ಯಾಯಾಮ
 ಶ್ರತಿ-ವೇದ
 ಶ್ರೋತ್ರ-ಕಿವಿ
 ಷಡ್ವಾಗ-ಆರರಲ್ಲಿ ಒಂದು ಭಾಗ

ಷಡುಸಮ್ಮಾರ್ಜನೆ-ಆರು ಬಗೆಯ ಸಾರಣೆ
ಷೋಡಶೋಪಚಾರ-ದೇವರನ್ನು ೧೬

ಬಗೆಯಾಗಿ ಉಪಚರಿಸುವುದು
ಸಂಕಲೆ-ಸಂಕೋಲೆ. ಬೇಡಿ

ಸಂಚಲ-ಚಂಚಲ

ಸಂಚಿತ-ಸಂಗ್ರಹಿಸಲ್ಪಟ್ಟಿ

ಸಂಚಿತಕರ್ಮ-ಹಿಂದಿನ ಜನ್ಮದಲ್ಲಿ

ಸಂಗ್ರಹಿತವಾದ ಕರ್ಮ

ಸಂಯೋಜಿ-ತೂದ್ರರು ಗ್ರಾಮ ಪ್ರದೇಶ

ಪ್ರಸಂಗದಲ್ಲಿ ವ್ಯಕ್ತಪಡಿಸುವ ಶಬ್ದ

ಸಕೃತ್-ಒಮ್ಮೆ

ಸಜ್ಜನ-ಹೆಂಡತಿ

ಸಟ್ಟುಕ-ಅಡಿಗೇಗಾಗಿ ಬಳಸುವ ಸವುಟು

ಸತ್ತಿಗೆ-ಭತ್ತಿಕಾ. ಭತ್ತಿ

ಸದಗ-ಮಂದ

ಸದಮದ-ಅಧಿಕಮದ ?

ಸದೆ-ಹೊಡೆ

ಸನ್ನಿ-ಸರಿಯಿರಿ. ತೊಲಗಿರಿ

ಸನ್ನಿಹಿತ-ತೀರ ಹತ್ತಿರದಲ್ಲಿರುವವರು

ಸಬಳ-ಕೋಲು

ಸಮನಿಸು-ಪ್ರಾಪ್ತವಾಗು. ಸರಿ ಕಾಣು

ಸಮವೇದಿಸು-ಸರಿಯಾಗಿ ತಿಳಿ

ಸಮಯಾಚಾರ-ಧರ್ಮದ ಆಚರಣೆ

ಸಯದಾನ-ಅಡುಗೆ ಪದಾರ್ಥ

ಸಯವಪ್ಪ-ಸ್ವಯವಾಗಿರುವ.

ತನ್ನದಾಗಿರುವ

ಸರಕು ಮಾಡು-ಗಮನ ಕೊಡು

ಸರವಿ-ಹಗ್ಗ

ಸರಿಸವ-ಸರಿಸಮಾನ

ಸಲಿಗೆ-ಧಾನ್ಯ ಅಳಿಯುವ ಸಾಧನ

ಸಲ್ಲದ ಹೊನ್ನು-ಮೊಟ್ಟೆ ನಾಣ್ಯ

ಸಲಾಕೆ-ಕಿರಣ

ಸಲೆ-ಚೆನ್ನಾಗಿ

ಸಲುಗೆ-ಚಲಾವಣೆ

ಸಲುವ-ಚಲಾವಣೆಯಲ್ಲಿರುವ

ಸವಣ-ಜೈನ ಸನ್ಯಾಸಿ

ಸವಸು-ಸಮೆಯಿಸು. ಸಿದ್ಧ ಪಡಿಸು.

ಸವೆಯಿಸು. ವ್ಯಯಿಸು. ನೀಡು

ಸಸಿನ-ನೇರ

ಸಾರಾಯ-ನಿಜತತ್ವ. ತಿರುಳು

ಸಾರು-ಸಮೀಪ ಬರು. ಹೊಂದು

ಸಾಲಿಗ-ಜೇಡ (ಚೇಲ > ಚೇಲಿಗ)

ಸಿಂಗಿ-ಭಯಂಕರ ವಿಷ

ಸಿಂಬಕ-ಸೇವಕ. ತೊತ್ತು

ಸಿತಗ-ಕೆಡುಕ. ನಿಷ್ಕೂರ

ಸಿದ್ದಿಗೆ-ಶವವನ್ನು ಒಯ್ಯುವ ಸಿದಿಗೆ

ಸಿನೆ-ತೂನ್ಯ ?. ಹಾಳಾದ

ಸೀರೆ-ಚೀರೆ. ಬಟ್ಟೆ

ಸುಮ್ಮಾನ-ಸುಮ್ಮನಿರುವಿಕೆ

ಸುಯಿಧಾನ-ವಿಚ್ಛರಿಕೆ

ಸುರಗಿ-ಖಿಡ್ಗ

ಸುಲಿ-ಸೆಳೆದುಕೊಳ್ಳು

ಸೂತಕ-ಮೈಲಿಗೆ

ಸೂನೆಗಾರ-ಕಟ್ಟುಕ

ಸೂರೆ-ವಿಪುಲ

ಸೊಡರು-ದೀಪ

ಸೊಣಗ-ಶುನಕ. ನಾಯಿ

ಸೊಲ್ಲು-ಮಾತು

ಸೊಮ್ಮು-ಸ್ವತ್ತು. ಆಸ್ತಿ

ಸೋಂಕು-(ಸ್ತ್ರೀ) ಸ್ವರ್ಣನ

ಸೋರೆ-ಕುಂಬಳಕಾಯಿ. ವೀಣೆಯ

ಕುಂಬಳ ಯಿರುಡೆ

ಸೋಹಂ-ನಾನೇ (ಆತನು=) ದೇವರು

ಮಿಂಬಿ ಭಾವ

ಸೋಹ-ಗುರುತು. ಸುಳುಹು
 ಸ್ವಯಲಿಂಗ-ಸ್ವಯಂಲಿಂಗ
 ಸ್ಥಾವರ-ಸ್ಥಗಿತ ವ್ಯವಸ್ಥೆ. ಸ್ಥಾಪಿತಲಿಂಗ
 ಸ್ವಾತಿ-ಸ್ವಾತಿ ನಕ್ಷತ್ರ
 ಸ್ವಾಮಿ ಭೃತ್ಯ ಸಂಬಂಧ-ಒಡೆಯ ಸೇವಕ
 ಸಂಬಂಧ
 ಸ್ವೇದಜ-ಬೆವರಿನಲ್ಲಿ ಹುಟ್ಟುವ ಜೀವಿ
 ಹಂಗುಹರಿ-ಋಣ
 ಹಂಜರ-ಪಂಜರ
 ಹಂದೆ-ಹೇಡಿ
 ಹಗರಣ-ವೇಷ. ಸೋಗು
 ಹಗಹ-ಧಾನ್ಯ ಸಂಗ್ರಹಿಸುವ ತಗ್ಗು
 ಹಡಿಕೆ-ದುರ್ವಾಸನೆ. ಮಲ
 ಹಡದ ಕಾಯ-ಪಡದ ಶರೀರ
 ಹಣಿದ-ಜೂಜಾಟ
 ಹಡದೊಡವೆ-ಗಳಿಸಿದ ಸಂಪತ್ತು
 ಹದುಳ-ಕ್ಷೇಮ
 ಹನ್ನಿಬ್ಬರು-ಹನ್ನರಡು ಜನ
 ಹಯನು-ಹೈನು
 ಹರಕೆಯ ಕೇಡು-ಹರಹುವಿಕೆಯ ಕೇಡು?
 ಹರದ-ಪರದ. ವ್ಯಾಪಾರಿ
 ಹರಬೀಜ-ಶಿವಸಂತಾನ
 ಹರ(ಹಿ)-ಹರವಿಕೊಂಡು
 ಹರಿತಿಸಿಸು-ಹರಿಮು ತಿನ್ನಿಸು
 ಹರಿಬ-ಕ್ರಮ
 ಹರಿವ-ಹಲ್ಲಿನಿಂದ ಕೊರೆಯುವ
 ಹರೆ-ಪರೆ. ಹಲಗೆ
 ಹಲ್ಲಣಿಸು-ಸಿದ್ಧ ಪಡಿಸು
 ಹಲುದೋರೆ-ಹಲ್ಲು ಕಾಣುವ ಹಾಗೆ
 ಹವಣಿಸು-ವಿಣಿಕೆ ಹಾಕು
 ಹವಿ-(ಯಜ್ಞಕ್ಕೆ ಅರ್ಪಿಸುವ) ತುಪ್ಪ
 ಹಸರ-ಪ್ರಸಾರ

ಹಸ್ತಬಾಯಸೆ ಮುಚ್ಚಿ-ಕೈ ಮುಗಿದು
 ಹಸುರಂಬಲಿ-ಸೊಪ್ಪಿನಿಂದ ಮಾಡಿದ
 ಅಂಬಲಿ
 ಹಾಗ-ಒಂದು ಸಣ್ಣ ನಾಣ್ಯ
 ಹಾರು-ಪಾರ್. ನಿರೀಕ್ಷಿಸು
 ಹಾವುಗೆ-ಪಾದುಕೆ
 ಹಾಸ-ನೆಯ್ಯೆ
 ಹಿಡಿವಡೆ-ಸೆರೆ ಸಿಗು
 ಹಿದಿರೆ-ಬಣವೆ
 ಹಿಳಿ-ಹಿಂಡು
 ಹುಂಡ-ಗ್ರಾಮ್ಯ
 ಹುದುವಾಳಿಗೆ-ಕೂಡಿಕೊಂಡು
 ಬಾಳುವುದು
 ಹುಯ್ಯಲು-ದುಃಖ ಧ್ವನಿ. ದಾಳಿ
 ಹುರಿಬುತ್ತಿ-ಹುರಿದ ವಸ್ತುವಿನ ಅಡಿಗೆ
 ಹುಲುಗಿಳಿ-ಕ್ಕುದ್ರಗಿಳಿ
 ಹುಳ್ಳಿ-ಕಟ್ಟಿಗೆ
 ಹುಳುಗುಪ್ಪೆ-ಹುಳದ ಗುಂಪು
 ಹುಳುಗೊಂಡ-ಹುಳುಗಳಿಂದ ತುಂಬಿದ
 ನರಕ
 ಹೂತು-ಹೂವು ಬಿಟ್ಟು
 ಹೂವಿನ ಬೊಟ್ಟು - ಹಣೆಯ
 ಕುಂಕುಮ ?
 ಹೂಸು-ಪೂಸು. ಲೇಪಿಸು
 ಹೆಂಪು-ಪೆಂಪು. ಹಿರಿಮೆ
 ಹೆಗ್ಗುರಿ-ದೊಡ್ಡ ಕುರಿ. ಮೂರ್ಖ
 ಹೆಡಗೈ-ಹಿಂದು ಎಳೆದ ಕೈ
 ಹೆಡಗುಡಿ-ಹೆಡಮುರಿಗೆ
 ಹೆಣಮೂಳ-ಹೆಣದಂಥವ
 ಹೆರತೂಲಗು-ಹಿಂದೆ ಸರಿ
 ಹೇಗತನ-ಹೆಗ್ಗತನ. ವಡ್ಡತನ
 ಹೇಯ-ತಿರಸ್ಕಾರ

ಹೇಳಿಗೇ-(ಹಾವಿನ) ಬುಟ್ಟಿ
 ಹೊಂದಿಗೆ-ಹೊದ್ದಿಗೆ. ಕೂಡುವಿಕೆ
 ಹೊಂದು-ಸಾಯು
 ಹೊಂಜಿತ್ತಾಳೆ-ಬಂಗಾರದ ಗಿಲೀಟು
 ಮಾಡಿದ ಹಿತ್ತಾಳೆ
 ಹೊಟ್ಟೆ-ಬಾವು
 ಹೊತ್ತಾರೆ-ಮುಂಜಾವು
 ಹೊದಕುಳಿ-ಹುದುಗುವಿಕೆ
 ಹೊನಲು-ಪ್ರವಾಹ
 ಹೊಯ್ಲು-ಹಯ್ಯಲು. ದುಃಖ
 ಹೊರಸು-ಕಾಡು ಪಾರಿವಾಳ. ಬೆಳವ
 ಹೊರಹಂಚಿ-ಹೊರವೇಷ

■ ■

ಹೊರೆ-ಹೊದಿಕೆ. ಪೋಷಿಸು. ಸಾಮಿಪ್ಯ
 ಹೊಲಬು-ದಾರಿ
 ಹೊಲಬಿಗ-ಸರಿಯಾದ
 ದಾರಿಯಲ್ಲಿ ರುವವನು
 ಹೊಲಬುಗೆಡು-ದಾರಿ ತಪ್ಪು
 ಹೊಲ್ಲ-ಕೆಟ್ಟ. ಅಯೋಗ್ಯ
 ಹೊಲೆ-ಸ್ತ್ರೀಯರ ಮುಟ್ಟು
 ಹೊಸತು-ಮೀಸಲು ಪದಾರ್ಥ.
 ಹೊದಲನೆಯ ಬಲಿ
 ಹೊಳ್ಳು-ಪೊಳ್ಳು
 ಹೋಕು-ಹೋಗುವಿಕೆ

ಷಟ್ಸ್ಥಲ ವಚನಗಳ ಅಕಾರಾದಿ

ಇದು. ಒಂದನೆಯ ಕಾಂಡದಲ್ಲಿರುವ ಷಟ್ಸ್ಥಲ ವಚನಗಳ ಅಕಾರಾದಿಯಾಗಿದೆ. ಎರಡನೆಯ ಕಾಂಡದಲ್ಲಿ ವಚನಗಳನ್ನು ಅಕಾರಾದಿ ಕ್ರಮದಲ್ಲಿಯೇ ಹೊಂದಿಸಿರುವುದರಿಂದ ಮತ್ತೆ ಅವುಗಳ ಅಕಾರಾದಿಯನ್ನು ಇಲ್ಲಿ ಕೊಟ್ಟಿಲ್ಲ.

ಅ

ಅಕಟಕಟಾ ಬೆಡಗು ಬಿನ್ನಾಣ ೭೭
 ಅಕಟಕಟಾ ಶಿವ ನಿನಗಿನಿತು ೬೪
 ಅಗ್ನಿಯಾಧಾರದಲ್ಲಿ ಕಬ್ಬುನ ೧೯೭
 ಅಂಕವೋಡಿದಡೆ ತತ್ತಿಗಂಗೆ ೩೦೦
 ಅಂಕ ಕಂಡಾ. ಕೋಲಾಸ ೭೨೯
 ಅಂಕ ಕಳನೇಜಿಕ್ಕಿ ಮಜಿದಿದರ್ಡ ೧೭೮
 ಅಂಗದ ನೋಟವು ಸಿಂಗದ ಗಾತ್ರವುಳಿ ೨೨೪
 ಅಂಗದ ಮೇಲಣ ಲಿಂಗ ಹಿಂಗಿ ೭೩೪
 ಅಂಗದಿಚ್ಚೆಗೆ ಮದ್ಯಮಾಂಸವ ೧೦೬
 ಅಂಗೈ ತಿಂದುವೆನ್ನ ಕಂಗಳು ಕೆತ್ತಿಹು೭೨
 ಅಂಗೈಯೊಳಗಣ ಲಿಂಗವ ನೋಡುತ್ತ ೪೮೫
 ಅಜ್ಜಶರಣರು ನಿಮ್ಮ ನಿಜ್ಜನಿಜ್ಜ ೩೦೨
 ಅಜ್ಜಿಗವೇಕಯ್ಯಾ ಸಂಸಾರದೊಳಗೆ ೧೭೩
 ಅಂಜಿದಡಾಗದು ಅಳುಕಿದಡಾಗದು ೬೮೮
 ಅಟ್ಟಾಟಿಕೆಯ ಮಾತನಾಡಲದೇಕೊ ೭೨೭
 ಅಡವಿಯಲೊಬ್ಬ ಕಡು ನೀರಡಿಸಿ ೩೭೬
 ಅಡವಿಯೊಳಗೆ ಹೊಲಬುಗೆಟ್ಟು ೫೪
 ಅಡಿಗಡಿಗೆ ಎನ್ನ ಮನವ ಜಡಿದು ೩೨೪
 ಅಡಿಗಡಿಗೆ ದೇವರಾಣೆ ಅಡಿಗಡಿಗೆ ೬೬೦
 ಅಡಿಗಡಿಗೆ ಲಿಂಗವನಡರಿಯಡರಿ ೪೯೩
 ಅಡಿಗಡಿಗೆ ಸ್ಥಾನನಿಧಿ ಅಡಿಗಡಿಗೆ ೮೫೪
 ಅಡ್ಡ ತ್ರಿಪುಂಡ್ರದ ಮಣಿಮಕುಟದ ೮೮
 ಅಡ್ಡ ದೊಡ್ಡ ನಾನಲ್ಲಯ್ಯಾ ೪೧೩
 ಅಡ್ಡ ವಿಭೂತಿ ಇಲ್ಲದವರ ಮುಖ ೮೭
 ಅಣ್ಣ ತಮ್ಮ ಹೆತ್ತಪ್ಪ ಗೋತ್ರವಾದ ೭೧೪
 ಅತ್ತಲಿತ್ತ ಹೋಗದಂತೆ ಹೆಳವನ ೫೯
 ಅದುರಿತು ಪಾದಾಘಾತದಿಂದ ಧರೆಗೆ೫೯

ಅನವರತ ಮಾಡೆನೆಂದು ಉಪ್ಪುರಶಿಲಿ
 ಅನಾಯಾಸದಿಂದ ಮನೆಯ ಮಾಡಿ೧೭
 ಅನುದಿನ ಮನಮುಟ್ಟಿ ಧನ್ಯನಯ್ಯಾ ೩೫೮
 ಅಂತರಂಗ ಬಹಿರಂಗ ಆತ್ಮಸಂಗ ೯೬೦
 ಅಂದಣವನೇಜಿದ ಸೋಣಗನಂತ ೩೪
 ಅಂದಂದಿನ ಹೊಂದಿಗೆಯ ಬಿಂದು ೭೬೩
 ಅಂದು ಇಂದು ಮತ್ತೊಂದೆನಬೇಡ ೧೭೪
 ಅಪ್ಪನು ಡೋಹರ ಕಕ್ಕಯ್ಯನಾಗಿ ೩೪೩
 ಅಪ್ಪನು ನಮ್ಮ ಮಾದರ ಚಿನ್ನಯ್ಯ ೩೪೯
 ಅಭ್ಯಾಸವೆನ್ನ ವರ್ತಿಸುತ್ತಯ್ಯ ೫೧೧
 ಅಮೃತವ ಕಡೆವಲ್ಲಿ ವಿಷವಟ್ಟಿ ೫೫೦
 ಅಮೃತವತಿ ಸೋಮಶಂಭುವಿಂಗ ೫೪೫
 ಅಯ್ಯಾ ಅಯ್ಯಾ ಎಂದು ಕರೆವುತ್ತ ೫೬
 ಅಯ್ಯಾ ವಳೇಳು ಜನ್ಮದಲ್ಲಿ ೪
 ಅಯ್ಯಾ ನಿಮ್ಮ ಅನುಭಾವದಿಂದ ೫೧೯
 ಅಯ್ಯಾ ನಿಮ್ಮ ದೇವರೆಂದು ನಂಬಿ೫೨
 ಅಯ್ಯಾ ನಿಮ್ಮ ಮಹಾಪ್ರತಿಗಳನಗಲಿ ೩೬೯
 ಅಯ್ಯಾ ನಿಮ್ಮ ವಂಶಾವಳಿಯಲು ೩೫೪
 ಅಯ್ಯಾ ನಿಮ್ಮ ಶರಣನ ಮರ್ತ್ಯಕ್ಕೆ ೫
 ಅಯ್ಯಾ ನಿಮ್ಮ ಶರಣರ ದಾಸೋಹ ೪೫೯
 ಅಯ್ಯಾ ನೀನು ನಿರಾಕಾರವಾಗಿದರ್ಲಿ ೩
 ಅಯ್ಯಾ ನೀನೆಂದಡೆ ಎಂಜೆನು ೮೪೧
 ಅಯ್ಯಾ ಸಜ್ಜನ ಸದ್ಭಾವರ ೮೮೨
 ಅರಗು ತಿಂದು ಕರಗುವ ದೈವವ ೫೫೭
 ಅರಗಿನ ಪುತ್ಥಳಿಯ ಉರಿಯ ನಾಲಗೆ ೬೬೧
 ಅರಸನ ಕಂಡು ತನ್ನ ಪುರುಷನ ೪೨೬
 ಅರಸರ ಮನೆಯಲ್ಲಿ ಅರಸಿ ೩೫೬
 ಅರಸರು ಮಂಚಕ್ಕೆ ಬರಿಸಿ ಎನ್ನ ೭೫೯

ಅರಸು ಮುನಿದಡೆ ನಾಡೊಳಗಿರ ೮೨೫
 ಅರಸು ವಿಚಾರ ಸಿರಿಯು ಶೃಂಗಾರ ೬೨೫
 ಅರಿದರಿದು ಸಮಗಾಣಸಬಾರದು ೮೦೫
 ಅರಿದುದ ಅರಿಯಲೊಲ್ಲದು ೮೮೪
 ಅರಿಯವೆ ಜನನಿಯ ಜಠರದಲ್ಲಿ ೨೧
 ಅರಸಿನವನೆ ಮಿಂದು ಹೊಂದೊಡಿಗೆ ೨೨೦
 ಅರೆಭಕ್ತರಾದವರ ನೆರೆ ಬೇಡ ೧೩೩
 ಅರೆವನಯ್ಯಾ ಸಣ್ಣವಹನ್ನಕ್ಕ ೬೮೭
 ಅರ್ಚಿಸಲರಿಯೆ ಪೂಜಿಸಲರಿಯೆ ೩೪೨
 ಅರ್ಥಕ್ಕೆ ತಪ್ಪಿದಡೇನು ೨೪೯
 ಅರ್ಥ ಪ್ರಾಣಾಭಿಮಾನದಲ್ಲಿ ವಂಚನೆ ೨೧೭
 ಅರ್ಥ ಪ್ರಾಣಾಭಿಮಾನ ನಿಮ್ಮ ೬೬೭
 ಅರ್ಥ ಪ್ರಾಣಾಭಿಮಾನ ನಿಮ್ಮದೆಂಬೆ ೩೧೧
 ಅರ್ಥ ಪ್ರಾಣಾಭಿಮಾನವ ಕೊಟ್ಟೆ ೬೮೧
 ಅರ್ಥ ಪ್ರಾಣಾಭಿಮಾನಕ್ಕೆ ೩೪೧
 ಅರ್ಥ ಪ್ರಾಣಾಭಿಮಾನವ ೮೩೧
 ಅರ್ಥರೇಖೆ ಇದ್ದಲ್ಲಿ ಫಲವೇನು ೧೦೮
 ಅರ್ಥವನರ್ಥವ ಮಾಡಿ ೭೦೭
 ಅರ್ಪಿತ ಅರ್ಪಿತವೆಂದೆನುತ್ತಿಹಿರಿ ೭೭೭
 ಅಲಗಲಗು ಮೋಹಿಸಿದಲ್ಲದೆ ೬೬೮
 ಅವರ ನಡೆಯೊಂದು ನುಡಿ ೬೫೮
 ಅವರಿವರೆನ್ನದೆ ಚರಣಕ್ಕಿರಗಲು ೨೫೭
 ಅವಲಕ್ಷಣ ನಾಯನುಡಿಯ ೫೬೮
 ಅವಳ ವಚನ ಬೆಲ್ಲದಂತೆ ೧೧೦
 ಅಶನ ಕುಂದದು ವ್ಯಸನ ಮಾಣದು ೨೫೯
 ಅಶ್ವಮೇಧಯಾಗವಂತಿರಲಿ ೬೧೧
 ಅಷ್ಟತನುಮೂರ್ತಿಲಿಂಗವೆಂದೆಂಬರು ೯೫೭
 ಅಷ್ಟದಳಕಮಲಾತ್ಮದೊಳಗೆ ೮೨೨
 ಅಷ್ಟದಳ ಕಮಲವ ಸುತ್ತುವ ೪೭೯
 ಅಷ್ಟಮಿ ನವಮಿ ಎಂಬ ೬೧೯
 ಅಷ್ಟವಿಧಾರ್ಚನೆ ಪೋಡಶೋಪಚಾರ ೧೭೫
 ಅಷ್ಟವಿಧಾರ್ಚನೆ ಪೋಡಶೋಪಚಾರ ೩೮೦
 ಅಷ್ಟವಿಧಾರ್ಚನೆ ಪೋಡಶೋಪಚಾರ ೫೦೭
 ಅಷ್ಟವಿಧಾರ್ಚನೆ ಪೋಡಶೋಪಚಾರ ೮೯೯
 ಅಸಮಾಕ್ಷಲಿಂಗಕ್ಕೆ ಅನ್ಯದೈವ ೫೬೬
 ಅಸಂಬಂಧ ಸಂಬಂಧವಾಯಿತ್ತು ೮೪೪

ಅಹಂಕಾರ ಮನವನಿಯುಗೊಂಡಲ್ಲಿ ೮೦೨
 ಅಹುದೆಂದರಿಯೆ ಆಗದೆಂದರಿಯೆ ೪೬೩
 ಅಳೆವುತ್ತ ಅಳೆವುತ್ತ ಬಳಲುವರಲ್ಲದೆ ೧೧೩
 ಅಳಿಯನ ಕಂಡಡೆ ನಾಚೆಂಬೆ ೯೧೩

ಆ

ಆ ಕರಿಯಾಕೃತಿಯ ಸೂಕರ ೩೩೦
 ಆಕಳ ಕಳ್ಳರು ಕೊಂಡೊಯಿದರೆನ್ನ ೮೩೦
 ಆಗಳೂ ಲೋಗರ ಮನೆಯ ೫೫೪
 ಆಚಾರಲಿಂಗವಿಡಿದು ಅನುಭಾವ ೮೭೮
 ಆಚಾರವನರಿಯಿರಿ ವಿಚಾರವನರಿ ೪೧೮
 ಆಚಾರ ಶಿವಾಚಾರವೆಂದರಿಯದ ೮೧೮
 ಆಡಿ ಅಳುಪದಿರಾ ೨೭೯
 ಆಡಿ ಕಾಲು ದಣಿಯವು ೪೮೭
 ಆಡಿದಡೇನು ಹಾಡಿದಡೇನು ೨೦೭
 ಆಡಿಹರಯ್ಯ ಹಾಡಿಹರಯ್ಯ ೧೭೯
 ಆಡುತ್ತ ಹಾಡುತ್ತ ಭಕ್ತಿಯ ೧೯೩
 ಆಡುವುದಳವಟ್ಟಿತ್ತು ಹಾಡುವುದಳವ ೩೦೩
 ಆತ್ಮಲಿಂಗ ಪರಮಾತ್ಮ ಜಂಗಮ ೮೩೮
 ಆತ್ಮಸ್ತುತಿ ಪರನಿಂದೆಯ ೪೦೮
 ಆದಿತ್ಯ ಸೋಮರು ಆಗಿ ಹೋಗುತ್ತ ೮೫೮
 ಆದಿಪುರಾಣ ಅಸುರರಿಗೆ ಮಾರಿ ೫೭೧
 ಆದಿಯಲ್ಲಿ ಶಿವವೀಜವಲ್ಲದವರಿಗೆ ೮೫೯
 ಆದಿಯಲಾಗಲಿ ವೇದದಲಾಗಲಿ ೭೧೩
 ಆದ್ಯರ ವಚನ ಪರುಷ ಕಂಡಣ್ಣಾ ೧೭೧
 ಆದ್ಯರ ವಚನ ಪರುಷವೆಂಬೆನು ೩೧೩
 ಆದ್ಯರ ವಚನ ಆದ್ಯರಿಗಾಯಿತ್ತು ೮೪೩
 ಆದ್ಯರಿಗಲ್ಲದೆ ವೇದ್ಯವಾಗದು ೬೦೨
 ಆನು ನಿಮ್ಮ ಶರಣರಿಗೆ ಮಂಡೆಯ ೩೫೭
 ಆನು ಭಕ್ತನಲ್ಲಯ್ಯ ೧೩೫
 ಆನು ಒಬ್ಬನು ಸುಡುವರೈವರು ೪೫
 ಆನೆ ಅಂಕುಶಕ್ಕಂಜುವದೇ ಅಯ್ಯಾ ೭೩೭
 ಆನೆಯು ಆ ವಾರಿಯಲ್ಲಿ ೩೨೯
 ಆನೆಯನೇರಿಕೊಂಡು ಹೋದಿರೆ ೬೩೮
 ಆಪ್ಯಾಯನಕ್ಕೆ ನೀಡುವೆ ೭೫೮
 ಆ ಭಸ್ಮ ತಾಗಿ ಬ್ರಹ್ಮ ತನ್ನ ೯೩೨

ಆ ಮಿಹಿಲಾಳು ಭೋಜ ದೇವುಲಾಳು ೩೨೮
 ಆಯತ ಒಂದೆಡೆಯಲ್ಲಿ ೯೪೦
 ಆಯತವೆಂಬುದು ಭಂಗ ೯೪೬
 ಆಯತ ಸ್ವಾಯತದನುಭಾವವ ೩೬೪
 ಆಯುಧವಿಕ್ಕಿದವಂಗೆ ವೀರದ ೬೩೧
 ಆಯುಷ್ಯ ತೀರಿದಲ್ಲದೆ ಮರಣವಿಲ್ಲ ೬೯೦
 ಆಯುಷ್ಯವುಂಟು ಪ್ರಳಯ ವಿಲ್ಲೆಂದು ೨೦೧
 ಆರತವಡಗದು ಕ್ರೋಧ ತೊಲಗದು ೧೩೧
 ಆ ರತ್ನಪ್ರಸಾದವನಾರಾ ಧಿಸುತ್ತಿರಲು ೯೦೭
 ಆರಾಧನೆಯ ಮಾಡಿದಡೆ ೪೨೨
 ಆರಾಧ್ಯ ಪ್ರಾಣಲಿಂಗವೆಂದಱಿದು ೮೯
 ಆರಾರ ಮನದಲ್ಲಿ ೪೦೩
 ಆರಾರ ಸಂಗವೇನೇನ ಮಾಡದಯ್ಯ ೧೪೧
 ಆರುಕೋಟಿ ಬ್ರಹ್ಮರು ಮಡಿವಲ್ಲಿ ೫೪೦
 ಆರು ಮುನಿದು ನಮ್ಮನೇನ ೭೫೩
 ಆಲಿಕಲ್ಲ ಹರಳಿನಂತೆ ಅರಗಿನ ಪುತ್ಥಳಿ ೮೪೮
 ಆಲುತ್ತಲೂ ಹರೆಯ ಹೊಯಿಸಿ ೪೩೭
 ಆವ ಕುಲವಾದಡೇನು ಶಿವಲಿಂಗ ೭೧೮
 ಆವಗೆಯಲೊದಗಿದ ಕಪ್ಪಿನಂತೆ ೩೮೧
 ಆವನಾದಡೇನು ಶ್ರೀಮಹಾ ದೇವನ ೪೬೪
 ಆವನೇವನಾದಡೇನು ೪೩೯
 ಆವಾವ ಭಾವದಲ್ಲಿ ಮಾಡಿ ಕೂಡಿಹೆ ೩೬೩
 ಆವಾವ ಭಾವದಲ್ಲಿ ಶಿವನ ನಂಬಿದ ೭೯೨
 ಆಸತ್ತೆ ಅಲಸಿದನೆಂದಡೆ ೧೯
 ಆಸೆಗೆ ಹುಟ್ಟಿದ ಪ್ರಾಣಿ ಆಸೆಯನ ೧೨೮
 ಆಸೆಯಾಮಿಷ ತಾಮಸದಿಂದ ೮೩೫
 ಆಸೆ ಆಮಿಷ ತಾಮಸ ಹುಸಿ ೪೬
 ಆಸೆಯೆಂಬ ಪಾಶದಲ್ಲಿ ೬೯
 ಆಸೆ ರೋಷ ಹರುಪಾದಿಗಳೆಂಬ ೭೬೫
 ಆಳಿಕಾರನೆನಗೊಬ್ಬ ಮಗ ೭೮೯
 ಆಳಿಗೊಂಡಹರೆಂದು ಅಂಜಲದೇಕೆ ? ೧೭೬

ಇ

ಇಟ್ಟಿಯ ಹಣ್ಣು ನರಿ ತಿಂದು ೫೭೭
 ಇತ್ತ ಬಾರಯ್ಯ ಇತ್ತ ೨೪೫
 ಇಂದಿಂಗಂತು ನಾಳಿಂಗಂತು ಎಂದು ೧೭
 ಇಂದು ಹುಟ್ಟಿದ ಕೂಸಿಗೆ ಇಂದೇ ೫೧೬

ಇಂದೆನ್ನ ಮನೆಗೆ ಪ್ರಮಥರು ೩೭೭
 ಇಂದ್ರಿಯ ನಿಗ್ರಹವ ಮಾಡಿದಡೆ ೬೩೯
 ಇಪ್ಪತ್ತನಾಲ್ಕು ತಿಥಿಯಿಂದ ವೆಗ್ಗಳ ೬೧೦
 ಇಬ್ಬರು ಮೂವರು ದೇವರೆಂದು ೫೪೬
 ಇರುಳೆಂದೇನೋ ಕುರುಡಂಗೆ ೬೩೨
 ಇರಿಸಿಕೊಂಡು ಭಕ್ತರಾದ ರೆಮ್ಮವರು ೨೫೫
 ಇಲಿ ಗಡಹನೊಡ್ಡಿದಲ್ಲಿ ಇಪ್ಪಂತೆ ೧೦
 ಇಲ್ಲವೆಯ ಮೇಲೆ ಕಂಚೊಡೆದಂತೆ ೨೫೭
 ಇವನಾರವ ಇವನಾರವ ಇವನಾರವ ೬೨
ಈ

ಈ ಲೋಕದ ಭೀತರು ೯೦೨
 ಈಶ್ವರ ಸದ್ಭಾವೇ ಕಿಂ ಪ್ರಮಾಣಂ ೭೪೮

ಉ

ಉಟ್ಟು ತೊಟ್ಟು ಪೂಜ್ಯವಾಗಿ ಬಂದ ೪೧೨
 ಉಡುವಿನ ಭಾವದಲ್ಲಿ ೨೯೩
 ಉಣಲುಡಲು ಮಾರಿಯಲ್ಲದೆ ೫೫೯
 ಉಂಡುದು ಬಂದಿತ್ತೆಂಬ ಸಂದೇಹಿ ೨೦೦
 ಉತ್ತಮ ಕುಲದಲ್ಲಿ ಹುಟ್ಟಿದನೆಂಬ ೩೪೪
 ಉತ್ತಮ ಮಧ್ಯಮ ಕನಿಷ್ಠವೆಂದು ೪೦೧
 ಉತ್ಪತ್ತಿ ಶುಕ್ಲ ಶೋಣಿತದಿಂದಾದ ೧೫೯
 ಉದಕದೊಳಗೆ ಬೈಚಿಟ್ಟು ಬಯ್ಕೆಯು ೧
 ಉದಯದ ಮಾಗಿಯ ಬಿಸಿಲು ೨೧೯
 ಉದಯಾಸ್ತಮಾನವೆನ್ನ ೨೭೦
 ಉಮಪಿಸಬಾರದ ಉಪಮಾ ತೀತರು ೮೭೪
 ಉಪ್ಪುರಗುಡಿ ನಂದಿವಾಹನ ೫೨೧
 ಉಮಾಧಿನಾಥರು ಕೋಟಿ ೯೨೯
 ಉಂಬ ಬಟ್ಟಲು ಬೇರೆ ಕಂಚಲ್ಲ ೮೬೧
 ಉಂಬಲ್ಲಿ ಉಡುವಲ್ಲಿ ಕ್ರೀ ೬೨೮
 ಉಂವಾಗಳಿಲ್ಲೆನ್ನ ಉಡು ವಾಗಳಿಲ್ಲೆನ್ನ ೨೨೨
 ಉರೆ ತಾಗಿದ ವ್ಯಗವು ೭೯೩
 ಉರಿವ ಕೊಳ್ಳಿಯ ಮಂಡೆಯ ೬೬೩
 ಉಳ್ಳವರು ಶಿವಾಲಯ ಮಾಡುವರು ೮೨೧

ಊ

ಊಡುವ ಉಡಿಸುವ ಗಂಡ ನಿದ್ಧಂತೆ ೬೧೮
 ಊರ ಮುಂದೆ ಹಾಲಹಳ್ಳ ೭೫೫

ಊರ ಸೀರೆಗೆ ಅಸಗ ತಡಬಡಿ ವಡವಂತೆ ೩೧೦

ಎ

ಎಡದ ಕೈಯಲಿ ನಿಗಳವನಿಕ್ಕಿ ೪೦೬

ಎಡದ ಕೈಯಲಿ ಕತ್ತಿ ಬಲದ ಕೈಯಲಿ ೨೦

ಎಡದ ಕೈಯಲು ಹಾಲು ಬಟ್ಟಲು ೩೮೯

ಎಚ್ಚು ಬಾಲಿಯ ಕೊಂದ ೬೨೩

ಎತ್ತಿಕೊಳ್ಳಲೇಕೆ ಮತ್ತಿಳುಹ ೪೨೦

ಎತ್ತು ತೊತ್ತಾಗಿ ಭೃತ್ಯನಾಗಿ ೨೬೭

ಎತ್ತೆತ್ತ ನೋಡಿದತ್ತತ್ತ ನೀನೇ ೫೩೩

ಎದೆ ಬಿರಿವನ್ನಕ್ಕ ಮನ ದಣವನ್ನಕ್ಕ ೪೮೬

ಎನಗಾರೂ ಇಲ್ಲ ಎನಗಾರೂ ೧೫೨

ಎನ್ನಿಂದ ಕಿರಿಯರಿಲ್ಲ ೩೩೫

ಎನಗೆ ಗುರುವಿನ ಪ್ರಸಾದ ೯೦೫

ಎನಗೆ ನಿಮ್ಮ ನೆನಹಾದಾಗಲೆ ೪೯೮

ಎನಿಸನೋದಿದಡೇನು ೫೮೭

ಎನಿಸು ಕಾಲ ಕಲ್ಲು ೯೯

ಎನಿಸೆಸೆಂದಡೆ ನಾ ಧೃತಿಗೆಡೆನಯ್ಯಾ ೬೯೨

ಎನ್ನ ಆಪತ್ತು ಸುಖ ದುಃಖ ನೀವೆ ೪೮೨

ಎಂತಕ್ಕೆ ಎಂತಕ್ಕೆ ಹಡೆದ ಕಾಯ ೧೬೬

ಎಂತಕ್ಕೆ ಎಂತಕ್ಕೆ ನಾ ನಿಮ್ಮ ೨೬೯

ಎಂತಹವನಾದಡೇನು ಲಿಂಗ ೧೪೨

ಎಂತು ಶಿವಭಕ್ತಿಯ ನಾನು ಪಮಿಸುವೆ ೪೭

ಎಂದೋ ಸಂಸಾರವಂದುಗ ಹಿಂಗುವದು ೨೨

ಎನ್ನ ಆಪತ್ತು ಸುಖ ದುಃಖವ ೩೯೦

ಎನ್ನ ಕಾಯವ ದಂಡಿಗೆಯ ೪೯೯

ಎನ್ನ ಗುಣಾವಗುಣವ ಸಂಪಾದಿಸುವೆ ೨೭

ಎನ್ನ ಚಿತ್ತವು ಅತ್ತಿಯ ಹಣ್ಣು ೨೯

ಎನ್ನ ಜನ್ಮವ ತೊಡೆದ ನೀ ಧರ್ಮ ೪೮೩

ಎನ್ನ ತಪ್ಪು ಅನಂತಕೋಟಿ ೩೨೩

ಎನ್ನ ನಡೆಯೊಂದು ಪರಿ ಎನ ನುಡಿ ೩೦

ಎನ್ನ ಭಕ್ತನೆಂದೆಂಬರು ೬೩೦

ಎನ್ನ ಮನದಲ್ಲಿ ಮತ್ತೊಂದನರಿಯೆ ೮೦

ಎನ್ನಲ್ಲಿ ಭಕ್ತಿ ಸಾಸುವೆಯ ಪಡ್ಡಾಗ ೩೮೬

ಎನ್ನವರೆನಗೊಲಿದು ಹೊನ್ನಶೂಲದಲಿ ೩೮೮

ಎನ್ನವರೊಲಿದು ಹೊನ್ನಶೂಲದಲಿ ೩೮೭

ಎನ್ನ ವಾಮಕ್ಷೇಮ ನಿಮ್ಮದಯ್ಯಾ ೬೦

ಎಂಬತ್ತನಾಲ್ಕು ಲಕ್ಷ ಮುಖದೊಳ ೪೩೧

ಎಂಬತ್ತೆಂಟು ಪವಾಡವ ಮೆರೆದು ೮೯೨

ಎಮ್ಮ ತಾಯಿ ನಿಂಬವ್ವೆ ೩೫೨

ಎಮ್ಮವರು ಅಧಿಕರು ಎಲ್ಲರಿಂದವೂ ೬೦೩

ಎಮ್ಮವರು ಬೆಸಗೊಂಡಡೆ ಶುಭಲಗ್ನ ೮೩

ಎರದೆಲೆಯಂತೆ ಒಳಗೊಂದು ಹೊರ೧೦೨

ಎರೆದಡೆ ನೆನೆಯದು ಮರೆದಡೆ ೧೯೬

ಎಲವದ ಮರ ಹೂತು ಫಲವಾದ ೧೨೧

ಎಲವೊ ಎಲವೊ ಪಾಪಕರ್ಮವ ೬೨೦

ಎಲೆ ಎಲೆ ಮಾನವಾ ಅಳಿಯಾಸೆ ೧೬೫

ಎಲೆ ಗಂಡುಗೂಸೆ ನೀ ಕೇಳಾ ೭೦೪

ಎಲ್ಲರ ಗಂಡರ ಪರಿಯಂತಲ್ಲ ೮೫೦

ಎಲ್ಲರ ಗಂಡರು ಬೇಟೆಗೆ ಹೋದರು ೯೦೮

ಎಲ್ಲರೂ ವೀರರು ಎಲ್ಲರೂ ಧೀರರು ೪೪೫

ಎಲ್ಲವ ಬೇಡಿದರೆಮ್ಮವರು ೯೩೮

ಎಲ್ಲಿ ನೋಡಿದಡಲ್ಲಿ ಮನವೆಳಸಿದಡೆ ೪೪೬

ಎಲ್ಲಿ ಹೊಕ್ಕಲ್ಲಿ ನಿನ್ನ ವಿಕಾರವ ೭೪೦

ಎಳ್ಳಿಲ್ಲದ ಗಾಣವನಾಡಿದ ೩೮೪

ಎ

ಎತ ತಲೆವಾಗಿದಡೇನು ೧೨೫

ಎನನಾದಡೆಯೂ ಸಾಧಿಸಬಹುದು ೯೨೬

ಎನನೋದಿ ಎನ ಕೇಳಿ ಎನ ೨೯೬

ಎನ ಮಾಡುವೆ ಎನ್ನ ಪುಣ್ಯದ ಫಲವು ೨೫

ಎನಯ್ಯಾ ವಿಪ್ರರು ನುಡಿದಂತೆ ೫೭೫

ಎನಿದ್ದ ಡೇನಿದ್ದ ಡೊಲ್ಲದು ೨೭೩

ಎನಿ ಬಂದಿರಿ ಹದುಳವಿದ್ದಿರೆ ೨೪೧

ಎನೆಂಬೆ ಎನೆಂಬೆ ಒಂದೆರಡಾದುದ ೯೪೮

ಐ

ಐದು ಮಾನವ ಕುಟ್ಟಿ ಒಂದು ೮೬೮

ಐದುವುದೇ ಬ್ರಹ್ಮನ ಕಪಾಲ ಕರದಲ್ಲಿ ೫೩೭

ಓ

ಒಕ್ಕುದ ಮಿಕ್ಕುದನುಂಡು ೪೬೧

ಒಡನೆ ಹುಟ್ಟಿದುದಲ್ಲ ಒಡನೆ ೬೭೬

ಒಡಲ ಕಳವಳಕ್ಕೆ ಬಾಯ ಸವಿಗೆ ೭೮೫
 ಒಡೆದೋಡು ಎನ್ನ ಮನೆಯಲಿಲ್ಲದಂತೆಳಿ ೭೨೫
 ಒಡೆಯನ ಕಂಡಡೆ ಕಳ್ಳನಾಗದಿರಾ ೨೭೫
 ಒಡೆಯರಾಡುವ ಮಾತ ೪೫೦
 ಒಡೆಯರಿಗೆ ಒಡವೆಯನೊಪ್ಪಿಸ ೩೦೪
 ಒಡೆಯರಿಲ್ಲದ ಮನೆಯ ತುಡುಗುಣ ೭೧೫
 ಒಡೆಯರು ತಮ್ಮ ಮನೆಗೆ ೬೪೧
 ಒಡೆಯರು ಬುದಡೆ ಗುಡಿತೋರಣವ ೪೪೯
 ಒಡೆಯರೊಡವೆಯ ಕೊಂಡಡೆ ೭೨೩
 ಒಣಗಿಸಿ ಎನ್ನ ಘಣಘಣಲನೆ ೬೯೩
 ಒಂದಕ್ಕೊಂಬತ್ತ ನುಡಿದು ೪೪೮
 ಒಂದು ಮಾತೆನ್ನಬಹುದೆ ೬೮೨
 ಒಂದು ಮೊಲಕ್ಕೆ ನಾಯನೊಂಬತ್ತು ೩೬
 ಒಂದುವನಱಿಯದ ಸಂದೇಹ ೪೬೫
 ಒಪ್ಪವ ನುಡಿವಿರಯ್ಯಾ ತುಪ್ಪವ ೨೭೬
 ಒಬ್ಬ ಕೆಂಚನೊಬ್ಬ ಕರಿಕನೊಬ್ಬ ೪೫೨
 ಒಬ್ಬನ ಮನೆಯಲುಂಡು ೭೪೨
 ಒಲವಿಲ್ಲದ ಪೂಜೆ ನೇಹವಿಲ್ಲದ ಮಾಟ೧೨೬
 ಒಲಿದ ಗಂಡನೊಮ್ಮೆ ಒಲ್ಲದಿಪ್ಪ ೩೧೫
 ಒಲಿಯಡಿಯನುರುಹಿದಡೆ ೯೩೧
 ಒಲಿಯ ಬೂದಿಯ ಬಿಲಿಯಲು ಬೇಡ ೧೧೪
 ಒಲೆಹತ್ತಿ ಉರಿದಡೆ ನಿಲಬಹುದಲ್ಲದೆ ೨೬
 ಒಲ್ಲೆನಯ್ಯಾ, ಒಲ್ಲೆನಯ್ಯಾ ೭೧೨
 ಒಲ್ಲೆನೆಂಬುದು ವೈರಾಗ್ಯ ೭೭೪
 ಒಳಗೆ ಕುಟಿಲ ಹೊರಗೆ ವಿನಯವಾಗಿ ೯೬
 ಒಳ್ಳೆಹ ಮೈಲಾರನ ಒಳಗೆಲ್ಲ ಸಣಬು ೨೮೧

ಓ

ಓಡಲಾರದ ಮೃಗವು ಸೊಣಗಂಗೆ ೨೩೦
 ಓಡುವಾತ ಲೆಂಕನಲ್ಲ, ಬೇಡುವಾತ ೪೪೨
 ಓಡೆತ್ತ ಬಲ್ಲುದು ಅವಲಕ್ಕಿಯ ಸವಿಯ ೯೮
 ಓತಿ ಬೇಲಿವರಿದಂತೆ ಎನ್ನ ಮನ ೨೮೮
 ಓದಿದಡೆನು ಕೇಳಿದಡೆನು ಶಿವಪಥವ ೧೪೩
 ಓ ನಮಶ್ಚಿವಾಯ ಎಂಬ ಮಂತ್ರವ ೮೧

ಕ

ಕಟ್ಟಿದಿರನಲ್ಲಿ ಶಿವಭಕ್ತನ ಕಂಡು ೧೪೦

ಕಟ್ಟಿದೆ ಒರೆಯ ಬಿಟ್ಟೆ ಜನ್ನಿಗೈಯರ ೭೦೧
 ಕಟ್ಟಿ ಬಿಡುವನೆ ಶರಣನು ೬೭೪
 ಕಟ್ಟುವೆನುಪ್ಪರ ಗುಡಿಯ ೭೦೫
 ಕಣ್ಣಳು ತುಂಬಿದ ಬಳಿಕ ನೋಡಲಿಲ್ಲ ೮೫೨
 ಕಂಡ ಕಂಡವರೆಲ್ಲರ ಗಂಡರೆಂದೆಂಬ ೬೧೬
 ಕಂಡ ಕನಸು ನಿಧಾನವ ಕಂಡೆನಯ್ಯಾ ೫೦೧
 ಕಂಡ ಭಕ್ತರಿಗೆ ಕೈಮುಗಿವಾತನೇ ೨೪೫
 ಕಂಡಡೆ ಮನೋಹರವಯ್ಯಾ ೩೭೧
 ಕಂಡುದಕ್ಕೆಳಸೆನೆನ್ನ ಮನದಲ್ಲಿ ೭೫೭
 ಕಣ್ಣ ಕೋಪಕ್ಕೆ ಮುಂದರಿಯದೆ ೫೨೦
 ಕಣ್ಣ ಮುಚ್ಚಿ ಕನ್ನಡಿಯ ತೋರು ೫೮೧
 ಕಣ್ಣೊಳಗೆ ಕಣ್ಣಿದ್ದು ೯೦೯
 ಕಂದಿದೆನಯ್ಯಾ ಎನ್ನ ನೋಡುವ ೪೩೨
 ಕನ್ನಡಿಯ ನೋಡುವ ಅಣ್ಣಗಳಿರಾ ೧೮೭
 ಕಪ್ಪೆ ಸರ್ಪನ ನೆಳಲಲ್ಲಿಪ್ಪಂತೆ ೧೧
 ಕಬ್ಬಿನ ಹಣದವನಾಡುವರಲ್ಲದೆ ೬೯
 ಕಬ್ಬುನದ ಕೋಡಗವ ಪರುಷ ೯೪
 ಕಬ್ಬುನ ಪರುಷವೇಧಿಯಾದಡೆನು ೮೦೧
 ಕರಗಿಸಿ ಎನ್ನ ಮನದ ಕಾಳಿಕೆಯ ೨೫೧
 ಕರಿ ಘನ ಅಂಕುಶ ಕಿರಿದನ್ನಬಹುದೇ ೬
 ಕರಿಯಂಜುವದು ಅಂಕುಶಕ್ಕಯ್ಯಾ ೭೫
 ಕರ್ತನನರಿಯದವನು ವಿಪ್ರ ೬೨೭
 ಕರ್ತರು ನಿಮ್ಮ ಗಣಂಗಳು ಎನ್ನ ೪೭೫
 ಕರ್ತಾರನ ಪೂಜಿಸಿ ಕುಚ್ಚಿತ ೬೧೫
 ಕರ್ಮವೆಂಬ ಅಂಕದೊಡನೆ ತೊಡರಿದೆ ೭೦೦
 ಕಲಿ ಕರುಳ ತರ್ಕಿಸಿ ಹರಿಯ ೭೨೪
 ಕಲಿತನ ತನಗುಳ್ಳಡೆ ಸೂಜಿಬಾಳು ೬೭೩
 ಕಲಿಯ ಕೈಯ ಕೈದುವಿನಂತಿರ ೭೬೪
 ಕಲ್ಲನಾಗರ ಕಂಡಡೆ ಹಾಲನೆರೆ ೧೯೪
 ಕವಳುಗೋಲ ಹಿಡಿದು ೨೧೫
 ಕಳಬೇಡ, ಕೊಲಬೇಡ, ಹುಸಿಯ ೨೩೫
 ಕಳಹೋದಡೆ ಕನ್ನದುಳಿಯ ಹಿಡಿವೆ ೬೯೮
 ಕಳಾಬಿಂದು ವಟಾಮುಖಿಯೆಂಬ ೮೯೦
 ಕಳ್ಳ ಬುದಿಕಾರ ಹಾವಡಿಗ ಹಾದರಿಗ ೭೧೯
 ಕಾಗೆ ಒಂದಗುಳ ಕಂಡಡೆ ೪೩೮
 ಕಾಗೆ ವಿಪ್ಪಿಸುವ ಹೊನ್ನಕಳಸ ೩೬೨

ಕಾಂಚನವೆಂಬ ನಾಯ ನಚ್ಚಿ ೩೧೪
 ಕಾಣದ ತಾವಿನಲ್ಲಿ ಜರಿದರೆಂದಡೆ ೨೫೦
 ಕಾಣದುದನೆಲ್ಲವ ಕಾಣಲಾರೆ ೨೬೬
 ಕಾಣಬಹುದೇ ಪರುಷದ ಗಿರಿ ೨೬೮
 ಕಾಣೆಯ ಲೋಭ ಕೋಟಿಯ ೨೯೬
 ಕಾಣುತ್ತ ಕಡೆಗಣಿಸಿ ಕೆಡಿಸಿ ಆರಸುವ ೩೧೬
 ಕಾಮಧೇನು ನಿಮ್ಮ ಸಾರಿರಲು ೨೬೧
 ಕಾಮವ ತೋರೆದಾತ ಹೇಮವ ಜರೆ ೩೫೮
 ಕಾಮವೆಕೋ ಲಿಂಗ ಪ್ರೇಮಿಯೆನಿಸು ೧೧೮
 ಕಾಮಸಂಗ ನಿಸ್ಸಂಗವಾಗಿ ಇನ್ನಾವ ೪೮೮
 ಕಾಮಸಂಗವಳಿದು ಅನುಭಾವಸಂಗ ೫೧೪
 ಕಾಯದ ಕರಣದ ಕೈಯಲು ೭೮೮
 ಕಾಯದ ಕಳವಳಕ್ಕಂಜಿ ಕಾಯಯ್ಯಾ ೬೯೬
 ಕಾಯದ ಗಡಣೆ ಕೆಲಬರಿಗುಂಟು ೮೦೮
 ಕಾಯವಿಕಾರ ಕಾಡಿಹುದಯ್ಯಾ ೪೮
 ಕಾಯವೆಂಬ ಘಟ್ಟಕ್ಕೆ ಚೈತನ್ಯವೆ ೮೫೨
 ಕಾಲಾಗ್ನಿರುದ್ರನ ಮೇಳಾಪವ ೨೨೭
 ಕಾಲೋದೆದು ಬಡಿದು ಜಡಿವರಯ್ಯಾ ೩೩೯
 ಕಾಳಿದಾಸಂಗೆ ಕಣ್ಣನಿತ್ತೆ ೫೧೮
 ಕಾಳಿಯ ಕಂಕಾಳದಿಂದ ಮುನ್ನ ೨
 ಕಿಚ್ಚು ದೈವವೆಂದು ಹವಿಯ ನಿಕ್ಕುವ ೫೮೫
 ಕಿವಿಯ ಸೂತಕ ಹೋಯಿತ್ತು ೭೮೧
 ಕುದರನೇಸು ತೊಳೆದಡೆಯೂ ೨೬೦
 ಕುದುರೆ ಸತ್ತಿಗೆಯವರ ಕಂಡಡೆ ೪೧೪
 ಕುಂಬಳದ ಕಾಯಿಗೆ ಕಬ್ಬುನವ ಕಟ್ಟಿ ೯೨
 ಕುರಿವಿಂಡು ಕಬ್ಬಿನ ಉಲಿವ ೫೯೭
 ಕುರುಹಿಲ್ಲ ಕುರುಹಿಲ್ಲ ಲಿಂಗ ೯೪೯
 ಕುರುಳು ಬೆರಳು ಮುಡುಹು ಮುಂಬಲ್ಲ ೫೦೦
 ಕುಲಗೆಟ್ಟಡೆ ಕೆಡಬಹುದಲ್ಲದೆ ೮೯೮
 ಕುಲದಲ್ಲಿ ಹಾರುವನು ಬ್ರಹ್ಮೇತಿಗೆ ೫೮೩
 ಕುಲಮದಕ್ಕೆ ಹೋರಿ ಜಂಗಮ ೨೮೫
 ಕುಲಮದವಳಿಯದನ್ನಕ್ಕ ಶರಣ ೮೬೯
 ಕುಳ್ಳಿದಲ್ಲಿ ಲಿಂಗವ ಪೂಜಿಸಿ ೬೪೫
 ಕೂಪವರಿಗೆ ಹೇಳುವೆನು ಕುಳಸ್ಥಳಗಳ ೪೫೬
 ಕೂಸುಳ್ಳ ಸೂಳೆ ಧನವಾಸೆಗೆ ೧೦೧
 ಕ ತಯುಗದಲ್ಲಿ ಕೇತಾರವೆಂಬ ಮೂಲ ೩೯೫

ಕೆಂಚ ಕರಿಕನ ನೆನೆದಡೆ ೬೩೭
 ಕೆಡೆ ನಡೆಯದೆ ಕೆಡೆ ನುಡಿಯದೆ ೨೩೬
 ಕೆಂಡದಲ್ಲಿಟ್ಟಡೆ ಮೈ ಬೆಂದುದೆಂಬರು ೪೦೫
 ಕೆಱಿ ಹಳ್ಳ ಬಾವಿಗಳು ಮೈದೆಗೆದಡೆ ೮೬೨
 ಕೆಲಕ್ಕೆ ಶುದ್ಧನಾದೆನಲ್ಲದೆ ೨೮೪
 ಕೆಸರಲ್ಲಿ ಬಿದ್ದ ಬಡ ಪಶುವಿನಂತೆ ೫೨
 ಕೇಶವನಲ್ಲದೆ ಅತಃಪು ದೈವವಿಲ್ಲೆಂದು ೫೪೮
 ಕೇಳರೆ, ಕೇಳರೆ, ಹಿರಿಯರು ೬೫೫
 ಕೈಯ ಬೋಹರಿಗೆ, ಮಂಡೆಯ ಮೇಲೆ ೩೫೫
 ಕೊಡೆವಿಡಿಯೆ ಕುದುರೆಯ ದೃಢವುಳ್ಳ ೧೬
 ಕೊಂಬಿನ ಮೇಲಣ ಮರ್ಕಟನಂತೆ ೩೨
 ಕೊಲುವನೇ ಮಾದಿಗ ಹೊಲಸು ತಿಂಬ ೫೯೧
 ಕೊಲ್ಲೆನಯ್ಯಾ ಪ್ರಾಣಿಗಳ ೭೩೬
 ಕೋಟ್ಯನುಕೋಟಿ ಜಪವ ಮಾಡಿ ೨೭೬
 ಕೋಣನ ಹೇರಿಗೆ ಕುನ್ನಿ ಬಸಕುತ್ತ ೬೬೪
 ಕೋಪಿ ಮಜ್ಜಣ್ಣೆರೆದಡೆ ೬೫೦

ಗ

ಗಂಡನ ಮೇಲೆ ಸ್ನೇಹವಿಲ್ಲದ ೧೦೯
 ಗಂಡ ಶಿವಲಿಂಗದೇವರ ಭಕ್ತ ೧೦೪
 ಗರುಡಿಯ ಕಟ್ಟಿ ಅರುವತ್ತು ನಾಲ್ಕು ೭೦೨
 ಗರಿ ತೋರೆ ಗಂಡರೆಂಬವರ ಕಾಣೆ ೧೧೨
 ಗಾಡಿಗ ಡಿಂಬುಗ ಚಿಕ್ಕು ಮುಟ್ಟಿಗೆ ೫೫೫
 ಗಿರಿಗಳ ಮೇಲೆ ಹಲವು ತರುಮರಾದಿ ೧೫೧
 ಗಿಳಿಯ ಹಂಜರವಿಕ್ಕಿ ಸೊಡರಿಂಗಣ್ಣೆಯ ೩೭೫
 ಗಿಳಿಯೋದಿ ಫಲವೇನು ಬೆಕ್ಕುಬಹುದ ೧೨೩
 ಗೀಜಗನ ಗೂಡು ಕೋಡಗದಣಲ ೬೩೫
 ಗೀತವ ಬಲ್ಲಾತ ಜಾಣನಲ್ಲ ೧೫೩
 ಗೀತವ ಹಾಡಿದಡೇನು ಶಾಸ್ತ್ರ ೧೮೮
 ಗುಡಿಯೊಳಗಿದ್ದು ಗುಡಿಯ ನೇಣ ೫೬೫
 ಗುಮ್ಮಡಿಯಂತಪ್ಪ ತಾಯಿ ೭೨೧
 ಗುರು ತೋರಿದ ಲಿಂಗವು ೮೦೦
 ಗುರುಭಕ್ತಿಯ ಮಾಡಬಹುದಲ್ಲದೆ ೭೬೦
 ಗುರುಮುನಿದಡೆ ಒಂದು ದಿನ ತಾಳುವೆ ೮೨೪
 ಗುರುಲಿಂಗಜಂಗಮದಿಂದೆ ೭೭೮
 ಗುರುಲಿಂಗಜಂಗಮದಿಂದೆ ೪೬೨

ಗುರುವಚನವಲ್ಲದೆ ಲಿಂಗವೆಂದೆನಿಸದು ೮
 ಗುರುವಿನಲ್ಲಿ ಸದಾಚಾರ ಲಿಂಗದಲ್ಲಿ ೮೨೦
 ಗುರುಶಿಷ್ಯಸಂಬಂಧವಾದುದಕ್ಕೆ ಇದು ೯೨೯
 ಗುರುಪದೇಶ ಮಂತ್ರವೈದ್ಯ ೬೫೪
 ಗೋತ್ರನಾಮವ ಬೆಸಗೊಂಡಡೆ ೭೪೫
 ಗ್ರಹ ಬಂದು ಆವರಿಸಲೊಡನೆ ೯೧೦

ಘ

ಘನ ಗಂಭೀರ ಮಹಾಘನದೊಳಗೆ ೯೫೮

ಚ

ಚಕೋರಂಗೆ ಚಂದ್ರಮನ ಬೆಳಗಿ ೩೬೫
 ಚತುರ್ವೇದಿಯಾದಡೇನು ಲಿಂಗ ೬೦೬
 ಚಂದ್ರಕಾಂತದ ಶಿಲೆಯಲ್ಲಿ ೮೦೯
 ಚಂದ್ರನ ಶೈತ್ಯದಲೂ ಬೆಳೆವ ಕಾಯಕ್ಕೆ ೪೪೩
 ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ ೯
 ಚಂದ್ರೋದಯಕ್ಕೆ ಅಂಬುಧಿ ಹೆಚ್ಚುವ ೨೫
 ಚನ್ನ ಚೇರಮರ ಬಂಟ ನಾನಯ್ಯ ೩೩೮
 ಚೆನ್ನಯ್ಯನ ಮನೆಯ ದಾಸನ ೩೪೬
 ಚಿಕ್ಕದೊಂದು ಹೊತ್ತಿಗೆ ಬೆನಕನ ೭೫೫
 ಚೇಳಿಗೆ ಬಸುರಾಯಿತ್ತೆ ಕಡೆ ೬೬೫

ಛ

ಛಲಬೆಣು ಶರಣಿಗೆ ಪರಧನವನೊಲ್ಲೆ ೬೭೭

ಜ

ಜಗದಗಲ ಮುಗಿಲಗಲ ಮಿಗೆಯಗಲ ೭೪೪
 ಜಗವ ಸುತ್ತಿಪ್ಪುದು ನಿನ್ನ ಮಾಯೆ ೯೦೪
 ಜಗವೆಲ್ಲಾ ಅರಿಯಲು ಎನಗೊಬ್ಬ ೫೦೪
 ಜಂಗಮದ ಮನಭಾವದಲ್ಲಿ ೪೨೯
 ಜಂಗಮದ ಸನ್ನಿಧಿಯಲ್ಲಿ ವಾಹನವ ೩೯೭
 ಜಂಗಮನಿಂದೆಯ ಮಾಡಿ ಲಿಂಗವ ೪೨೫
 ಜಂಗಮವ ಕೂಡಿಕೊಂಡು ೫೨೩
 ಜಂಗಮವಿರಹಿತ ಲಿಂಗಾರ್ಚನೆ ೩೯೮
 ಜಂಗಮವಿಲ್ಲದ ಮಾಟ ೪೨೭
 ಜಂಗಮವೆ ಲಿಂಗವೆನಗೆ ಜಂಗಮವೆ ೮೪೦
 ಜಜ್ಜನೆ ಜರಿದೆನು ಜಜ್ಜನೆ ಜರಿದೆನು ೩೭೦
 ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ ೧೫

ಜನ್ಮಜನ್ಮಕ್ಕೆ ಹೋಗಲಿಯುದೆ ೮೩೪
 ಜನ್ಮಜನ್ಮಕ್ಕೆ ಹೋಗಲಿಯುದೆ ೪೭೪
 ಜನ್ಮ ಹೊಲ್ಲೆಂಬೆನೆ ಜನ್ಮವ ೨೯೨
 ಜಪತಪ ನಿತ್ಯನೇಮವೆನಗೆ ಉಪದೇಶ ೭೬
 ಜಂಬೂದ್ವೀಪ ನವಖಂಡ ಪೃಥ್ವಿ ೬೭೮
 ಜಲಕೂರ್ಮನಾಗಮೇದಿನಿ ೪೫೩
 ಜಲವ ತಪ್ಪಿದ ಮತ್ಸ್ಯ ಬದುಕುವದೆ ೩೬೮
 ಜಲವ ನುಂಗಿತ್ತಯ್ಯಾ ಎನ್ನ ಕರವು ೯೩೭
 ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ೬೯೪
 ಜಾತಿವಿಡಿದು ಸೂತಕವನರಸುವೆ ೫೯೫
 ಜೀವಾತ್ಮ ಅಂತರಾತ್ಮನ ಸುದ್ಧಿಯ ೯೨೭
 ಜೋಳವಾಳಿಯಾನಲ್ಲ ವೇಳೆವಾಳಿಯವ ೬೯೯
 ಜ್ಞಾನದ ಗಮನದ ಸಹಜದ ಉದಯ ೮೫೧
 ಜ್ಞಾನದ ಬಲದಿಂದ ಅಜ್ಞಾನದ ಕೇಡು ೮೪೨

ಡ

ಡಂಬು ಡಳುಹು ಎನ್ನದಯ್ಯಾ ೩೩೭

ತ

ತತ್ವವನರಿದೆಹನೆಂದು ಮೃತ್ಯುವ ೩೨೭
 ತನಗೆ ಮುನಿವರಿಗೆ ತಾ ಮುನಿಯ ೨೪೯
 ತನು ನಿಮ್ಮದೆಂಬೆ ಮನ ನಿಮ್ಮದೆಂಬೆ ೩೦೯
 ತನು ನಿಮ್ಮದೆಂದ ಬಳಕ ೮೨೯
 ತನು ಮನ ಧನವ ಹಿಂದಿಕ್ಕಿ ಕೊಂಡು ೨೦೨
 ತನು ಮನ ಧನವೆಂಬ ಕನ್ನಡ ೮೯೬
 ತನು ಮನ ಧನವೆಂಬ ಮೂರು ಕತ್ತಿ ೨೦೩
 ತನುವ ಕೊಟ್ಟು ಗುರುವನೊಲಿಸ ೨೦೬
 ತನುವ ನೋಯಿಸಿ ಮನವ ಬಳಲಿಸಿ ೪೦೭
 ತನುವ ಬಂದಲೆವರಯ್ಯಾ ಎನ್ನ ೭೨೨
 ತನುವ ಬೇಡಿದಡೀವೆ ೭೦೮
 ತನುವಿನಲೊಂದಿಟ್ಟು ಮನದಲೆರಡಿಟ್ಟಡೆ ೯೫
 ತನು ಶುಚಿಯಿಲ್ಲದವನ ೬೪೭
 ತನುಸಾರಾಯರ ಮನಸಾರಾಯರ ೫೧೨
 ತನ್ನ ವಿಚಾರಿಸಲೊಲ್ಲದು ಇದಿರ ೩೮
 ತನ್ನಾಶ್ರಯದ ರತಿಸುಖವನು ೧೮೩
 ತನ್ನಿಚ್ಛೆಯ ನುಡಿದಡೆ ಮೆಚ್ಚುವದೀ ೩೯
 ತಂದೆ ನೀನು ತಾಯಿ ನೀನು ೪೮೧

ತಂದೆ ಮಕ್ಕಳಿಗೆ ಬುದ್ಧಿಯ ಹೆಳುವಲ್ಲಿ ೬೫೩	ದೇವ ನಿಮ್ಮ ಪೂಜಿಸಿ ಚನ್ನನ ಕುಲ ೬೦೫
ತಮತಮಗೆಲ್ಲ ನೊಸಲಕಣ್ಣವರು ೮೧೯	ದೇವನೊಬ್ಬ ನಾಮ ಹಲವು ೬೧೪
ತಾಗು ನಿರೋಧದ ಆಗು ಹೋಗನರಿ ೯೦೩	ದೇವನೊಳ್ಳಿದನೆಂದು ಮುಯ್ಯಾನಲು ೧೪೮
ತಾಪತ್ರಯವೆಂದಡೆ ರೂಪ ಕಾಣುತ್ತ ೯೦೧	ದೇವಲೋಕ ಮರ್ತ್ಯಲೋಕವೆಂಬುದು ೨೩೯
ತಾಮಸ ಮುಸುಕಿ ಕಂಗಳ ೨೨೨	ದೇವಲೋಕ ಮರ್ತ್ಯಲೋಕವೆಂಬುದು ೧೩೯
ತಾಳಮರದ ಕೆಳಗೆ ಒಂದು ೯೦	ದೇವಲೋಕ ಮರ್ತ್ಯಲೋಕವೆಂಬ ೯೨೪
ತಾಳಮಾನ ಸರಿಸವನರಿಯೆ ೪೯೪	ದೇವಸಹಿತ ಭಕ್ತ ಮನೆಗೆ ಬಂದಡೆ ೪೫೩
ತುಪ್ಪದ ಸವಿಗೆ ಅಲಗ ನೆಕ್ಕುವ ೩೫	ದ್ವಿಜರಿಗೆ ಕೊಟ್ಟು ಹಲಬರು ಕೆಟ್ಟರು ೬೨೨
ತೆರನನರಿವುದು ಅಪೂರ್ವ ೮೬೭	ದ್ವೈತಾದ್ವೈತವನೋದಿ ಏನು ೧೯೧
ತೆರಹಿಲ್ಲದ ನಡೆ ತೆರಹಿಲ್ಲದ ನುಡಿ ೯೧೯	ಧ
ತೊತ್ತಿಗೆ ಬಲ್ಲಹನೊಲಿದಡೆ ೪೭೬	ಧನಕ್ಕೆ ಮನವನೊಡ್ಡಿ ದಡೇನು ೨೧೬
ತೊತ್ತಿಗೆ ಲಕ್ಷಣವೇಕಯ್ಯಾ ೪೬೮	ಧನದಲ್ಲಿ ಶುಚಿ ಪ್ರಾಣದಲ್ಲಿ ನಿರ್ಭಯ ೮೫೫
ತೊತ್ತಿಗೆಲೆ ಲಕ್ಷಣ ೪೬೯	ಧರಣಿಯ ಮೇಲೊಂದು ಹಿರಿದಪ್ಪ ೧೧೫
ತೊತ್ತಿನ ಕೊರಳಲ್ಲಿ ಹೊಂಬಿತ್ತಾಳೆಯ ೬೩೬	ಧೃತಿಗೆಟ್ಟು ಅನ್ಯರ ಬೇಡದಂತೆ ೨೬೩
ತೊರೆಯ ಮೀವ ಅಣ್ಣಗಳಿರಾ ೬೪೩	ನ
ತ್ರಿವಿಧ ತ್ರಿವಿಧದಲಿ ತಪ್ಪಿದ ೩೨೨	ನಚ್ಚಿದನೆಂದಡೆ ಮಚ್ಚಿದನೆಂದಡೆ ೨೧೪
ತ್ರಿವಿಧ ಪ್ರಸಾದವೆಂದೆಂಬರು ೭೯೧	ನಡೆ ಚನ್ನ ನುಡಿ ಚನ್ನ ೭೯೫
ದ	ನಡೆಯ ಕಂಡಾ ನಂಬಿ ೨೫೪
ದಕ್ಷಯಾಗವ ನಡಸಲೆಂದು ೫೭೪	ನಡೆಯಲರಿಯದೆ ನುಡಿಯಲರಿ ೪೦೯
ದಂದುಗ ಬಿಡದು ಮನದ ಸಂದೇಹ ೩೬	ನಡೆವರಯ್ಯಾ ಒಡೆಯರು ೩೪೦
ದಯವಿಲ್ಲದ ಧರ್ಮವದೇವುದಯ್ಯಾ ೨೪೭	ನಮಶ್ಶಿವಾಯ ನಮಶ್ಶಿವಾಯ ೮೬
ದಶದಿಕ್ಕು ಧರೆ ಗಗನವೆಂಬುದ ೯೪೨	ನಂಬರು ನಚ್ಚರು ಬರಿದೆ ಕರೆವರು ೧೧೬
ದಾಸನ ವಸ್ತುವ ಬೇಡದ ಮುನ್ನ ೪೪೪	ನಂಬಿದಡೆ ಪ್ರಸಾದ ನಂಬದಿದ್ದಡೆ ವಿಷ ೭೭೩
ದಾಸನಂತೆ ತಪ್ಪನಿಯ ಬೇಡುವನಲ್ಲ ೭೬೧	ನಂಬಿದ ಹೆಂಡತಿಗೆ ಗಂಡನೊಬ್ಬನೆ ೬೧೭
ದಾಸಿದೇವ ತನ್ನ ವಸ್ತುವನಿತ್ತು ೩೨೧	ನಯನದಾಹಾರವ ಜಂಗಮವ ೪೩೦
ದಾಸಿಯ ವರ್ಗದಲ್ಲಿ ಪ್ಪೆನು ೪೭೩	ನರ ಕೂರಬಿನಲೆಚ್ಚವಂಗೊ ಲಿದಿರಯ್ಯಾ ೬೫
ದಾಸೋಹವೆಂಬ ಸೋಹೆಗೊಂಡು ೭೭೯	ನರಜನ್ಮದಲ್ಲಿ ಹುಟ್ಟಿ ಲಿಂಗಮುಖವ ೫೮೪
ದಿಟಪುಟ ಭಕುತಿ ಸಂಪುಟ ೧೮	ನರವಿಂಧ್ಯದೊಳಗೆನ್ನ ಹುಲುಗಳಿಯ ೫೮
ದಿಟವ ಮಾಡಿ ಪೂಜಿಸಿದಡೆ ೮೯೧	ನಾಗಂಗಿ ಹೊಸತನಕ್ಕೆಹವೆಂಬರು ೧೯೫
ದುವ್ಯಸನಿ ದುರಾಚಾರಿ ೨೬೨	ನಾದಪ್ರಿಯ ಶಿವನೆಂಬರು ೧೮೧
ದೂರದಿಂದ ಬಂದ ಜಂಗಮವ ೪೧೫	ನಾನಾ ಸ್ಥಾನಗಳಲ್ಲಿ ಬಂದು ೩೯೧
ದೂಷಕನವನೊಬ್ಬ ದೇಶವ ಕೊಟ್ಟಡೆ ೧೩೬	ನಾ ನಿಮ್ಮ ನೆನೆವೆನು ೪೮೦
ದೇವ ದೇವಾ ಬಿನ್ನಪ ಅವಧಾರು ೭೧೧	ನಾನು ಆರಂಭವ ಮಾಡುವೆ ೭೦೯
ದೇವನಿಂತಹನೆಂದು ತೋರಿ ೪೩೫	ನಾನು ನಿಮ್ಮ ಭಕ್ತಿಯಲ್ಲಿ ೩೧೨

ನಾನು ಭಕ್ತ, ನಾನು ಪ್ರಸಾದಿ ೩೫೯
 ನಾನು ಹೊತ್ತ ಹುಳ್ಳಿಯ ಹೊರೆಯ ೪೨೧
 ನಾನೊಂದ ನೆನೆದಡೆ ತಾನೊಂದ ೧೪
 ನಾನೊಮ್ಮೆ ಬೇಂಟೆಯ ಹೋದಡೆ ೯೩೩
 ನಾರಾಯಣನೆಂಬವನ ಕಾಣೆ ೫೪೯
 ನಾರುಳಿಯ ಹಣೆದವ ನಾರಾದಡೆಯೂ ೮೪
 ನಾಲಗೆ ತಾಗಿದ ರುಚಿಗೆ ೮೪೯
 ನಾಳೆ ಬಪ್ಪದು ನಮಗಿಂದೇ ಬರಲಿ ೬೯೭
 ನಿಜಭಾವ ಲಕ್ಷ್ಮಿ ಸರಸ್ವತಿ ಒಲಿದಡೆ ೬೦೧
 ನಿಧಾನವನರಸಿಹೆನೆಂದು ಹೋದಡೆ ೬೫೯
 ನಿನ್ನ ನಾನಱಿಯದ ಮುನ್ನ ೮೨೩
 ನಿಮಿಷದ ನಿಮಿಷಂ ಭೋ ೧೬೮
 ನಿಮ್ಮನರಿಯದ ಕಾರಣ ೫೮೮
 ನಿಮ್ಮ ನೋಟವನಂತಸುಖ ೪೯೧
 ನಿಮ್ಮ ಭಕ್ತಿಯಲ್ಲಿ ಧರಧೂರ ೩೧೨
 ನಿಮ್ಮ ವಚನವೆನ್ನ ಪುಣ್ಯ ವೆಂಬುದು ೫೭೨
 ನಿಮ್ಮ ಶರಣರ ಚಮ್ಮಾವುಗೆಗೆ ೬೦೪
 ನಿಮ್ಮ ಶ್ರೀಪಾದವ ಮುಟ್ಟಿ ೭೯೪
 ನಿಷ್ಠೆಯಿಂದ ಲಿಂಗವ ಪೂಜಿಸಿ ೭೪೬
 ನಿಸ್ಸೀಮ ಗುಗ್ಗುಳವನಿಕ್ಕಿದನೊಬ್ಬ ೬೮೪
 ನೀನಲ್ಲದನ್ಯ ದೈವವುಂಟೆಂಬವನ ೭೫೨
 ನೀನಿಕ್ಕಿದ ಬೀಯದಲ್ಲಿ ೪೩೪
 ನೀವಿರಿಸಿದ ಮನದಲ್ಲಿ ನಾನಂಜಿ ೭೩೦
 ನೀನೊಲಿದಡೆ ಒಲಿ ಒಲಿಯದಿದ್ದಡೆ ೮೪೬
 ನೀನೊಲಿದಡೆ ಕೊರಡು ಕೊನರು ೬೬
 ನೀನೊಲಿಯುತ್ತೇ ಪುಣ್ಯ ೫೦೬
 ನೀರ ಕಂಡಲ್ಲಿ ಮುಳುಗುವರಯ್ಯಾ ೫೮೦
 ನೀರ ಬೊಬ್ಬುಳಿಕೆಗೆ ಕಬ್ಬುನದ ೧೬೨
 ನೀರಿಗೆ ನೈದಿಲೆಯೆ ಶೃಂಗಾರ ೭೪
 ನೀವು ಹಿರಿಯರೆಂಬಿರಿ ಕರ್ಮಿಗಳು ೬೦೦
 ನೀ ಹುಟ್ಟಿಸಿದಲ್ಲಿ ಹುಟ್ಟಿ ೫೭
 ನುಡಿದಡೆ ಮುತ್ತಿನ ಹಾರದಂತಿರಬೇಕು ೮೦೩
 ನುಡಿಯಲ್ಲಿ ಎಚ್ಚತ್ತು ನಡೆಯಲ್ಲಿ ೬೪೬
 ನೂರನೋಡಿ ನೂರ ಕೇಳಿದಡೇನು ೬೫೨
 ನೆರೆ ಕನ್ನಿಗೆ ತೆರೆ ಗಲ್ಲಕೆ ೧೬೧

ನೆರೆ ನಂಬೊ ನೆರೆ ನಂಬೊ ೧೯೪
 ನೆಲನೊಂದೆ ಹೊಲಗೇರಿ ಶಿವಾಲಯಕ್ಕೆ ೮೭೯
 ನೋಡಲಾಗದು ನುಡಿಸಲಾಗದು ೬೪೨
 ನೋಡಿ ನೋಡಿ ಮಾಡುವ ನೇಮ ೭೧
 ನೋಡಿ ನೋಡಿ ಲಿಂಗಧ್ಯಾನ ೪೮೯
 ನೋಡುವರುಳ್ಳಡೆ ಮಾಡುವೆ ೩೦೭
 ನ್ಯಾಯನಿಷ್ಠುರಿ ದಾಕ್ಷಿಣ್ಯಪರನು ೭೫೪

ಪ

ಪಂಚಬ್ರಹ್ಮವ ಕೆಡಿಸಿತ್ತು ೭೪೯
 ಪಟ್ಟವ ಕಟ್ಟಿದ ಬಳಿಕ ೧೩೮
 ಪಂಡಿತನಾಗಲಿ ಮೂರ್ಖನಾಗಲಿ ೭೭೪
 ಪರಚಿಂತೆಯೆಮಗೇಕಯ್ಯಾ ೫೧೯
 ಪರಮ ತತ್ವದ ನಿಜಸಂಯುಕ್ತರ ೮೮೧
 ಪರಮಪ್ರಭುವೇ ನೀ ಮುನಿದೆನ್ನ ೮೯೫
 ಪರಿಯಾಣವೇ ಭಾಜನವೆಂಬರು ೮೩೭
 ಪರುಷದ ಹೊರೆಯಲ್ಲಿ ಕಬ್ಬುನ ಎದ್ದು ೧೫೨
 ಪರುಷ ಮುಟ್ಟಿದ ಬಳಿಕ ೧೩೭
 ಪಶ್ಚಿಮ ಪದ್ಮಾಸನದಲ್ಲಿ ಕುಳಿತು ೮೧೫
 ಪಾತಕ ಮಹಾಪಾತಕವ ಮಾಡಿ ೪೭೦
 ಪಾತಕ ಶತಕೋಟಿಯನೊರಸಲು ೮೪
 ಪಾದಾರ್ಚನೆಯ ಮಾಡುವೆನಯ್ಯಾ ೮೮೮
 ಪಾದೋದಕವ ಕೊಂಬೆ ಪ್ರಸಾದವ ೪೬೯
 ಪಾಪಿಗೆ ಕೋಪಿಗೆ ಭಕ್ತಿ ೬೪೯
 ಪಾಪಿಯ ಧನ ಪ್ರಾಯಶ್ಚಿತ್ತಕಲ್ಲದೆ ೨೨೩
 ಪುಣ್ಯಪಾಪವೆಂಬವು ತಮ್ಮ ಇಷ್ಟವು ೨೪೦
 ಪುಣ್ಯಪಾಪವೆಂಬ ಉಭಯ ಕರ್ಮವ ೮೬೩
 ಪೂಜೆಯುಳ್ಳನ್ನಬರ ಲಿಂಗವ ಹಾಡಿದೆ ೯೧೬
 ಪೂರ್ವಜನ್ಮ ನಿವೃತ್ತಿಯಾಗಿ ೮೭೧
 ಪೂರ್ವಜಿಜ್ಞಾಸೆ ವಾಯು ಪ್ರಾಣಿಯೆಲ್ಲ ೭೬೬
 ಪೃಥಿವಿ ಅಪ್ಪು ತೇಜ ವಾಯು ೮೧೪
 ಪ್ರಣವನುಚ್ಚರಿಸುವ ಅಪ್ರಮಾಣಿಕ ೫೯೮
 ಪ್ರಾಣಲಿಂಗ ಪ್ರತಿಗ್ರಾಹಕನಾದ ೭೯೭

ಬಿ

ಬಿಟ್ಟಲ ನೀರು ತಿಳಿದಡೇನು ೧೨೨
 ಬಂದೆ ಬೇಸೆಯನರಿಯದಂತೆ ೪೧೦

ಬಡವಶು ಪಂಕದಲ್ಲಿ ಬಿದ್ದಡೆ	೫೩	ಭ	
ಬಡ ಹಾರುವನೇಸು ಭಕ್ತ	೪೫೧	ಭಕ್ತದೇಹಿಕ ದೇವನಪ್ಪ	೩೯೬
ಬಂಡಿ ತುಂಬಿ ಪತ್ರಿಯ ತಂದು	೧೮೪	ಭಕ್ತನ ಮಠವೆಂದು ಜಂಗಮ	೮೬೫
ಬತ್ತೀಸಾಯುಧದಲಿ ಅಭ್ಯಾಸವ	೭೩೫	ಭಕ್ತನ ಮುಖದರ್ಪಣದಲ್ಲಿ	೧೪೫
ಬಂದ ಯೋನಿಯನರಿದು	೪೯	ಭಕ್ತನಾಗಿ ಲಿಂಗಜಂಗಮ	೧೫೮
ಬಂದೆಹನೆಂದು ಬಾರದೆಯಿದ್ದಡೆ	೭೩೮	ಭಕ್ತನಾಯಿತ್ತೇ ಭಕ್ತಿದಾಸೋಹ	೯೩೬
ಬಂದುದ ಕೈಕೊಳಬಲ್ಲಡೆ ನೇಮ	೨೩೧	ಭಕ್ತನೊಸುವನಯ್ಯಾ ಮೆಲ್ಲ ಮೆಲ್ಲನೆ	೮೯೩
ಬಂದು ಬಲ್ಲಹ ಬಿಡಲು ಹೊಲಗೇರಿ	೬೦೮	ಭಕ್ತನೆಂತೆಂಬೆನಯ್ಯಾ	೫೧೦
ಬನ್ನರೆ ಅಕ್ಕಗಳು ಹೋಗಿರೆ ಆಲದ	೫೬೧	ಭಕ್ತ ಭಕ್ತನ ಮನೆಗೆ ಬಂದಡೆ	೨೪೬
ಬಯಲ ರೂಪ ಮಾಡಬಲ್ಲಾತನೇ	೯೨೩	ಭಕ್ತ ಮಹೇಶ್ವರ ಪ್ರಸಾದಿ	೮೯೭
ಬರಬರ ಭಕ್ತಿಯರೆಯಾಯಿತ್ತು	೨೨೦	ಭಕ್ತರ ಕಂಡಡೆ ಬೋಳರಚ್ಚಿರಯ್ಯಾ	೧೦೩
ಬಲಿಯ ಭೂಮಿ ಕರ್ಣನ ಕವಚ	೨೨೪	ಭಕ್ತರಲ್ಲದೆ ಒಲ್ಲೆವೆಂದೆಂಬಿರಿ	೬೮೯
ಬಲ್ಲಿದರೊಡನೆ ಬವರವಾದಡೆ	೧೫೦	ಭಕ್ತರೆ ಸಮರ್ಥರು	೬೮೩
ಬಸವ ಬಾರೈ ಮರ್ತ್ಯಲೋಕದೊಳಗೆ	೮೯೪	ಭಕ್ತಿಯಿಲ್ಲದ ಬಡವ ನಾನಯ್ಯಾ	೩೫೦
ಬಸುರ ಬಾಳುವಿಗೆ ನಿಮ್ಮಲ್ಲಿ	೨೯೩	ಭಕ್ತಿಯೆಂತಹದಯ್ಯಾ	೧೪೬
ಬಾಣಮಯೂರನಂತೆ ಬಣ್ಣಿಸ ಬಲ್ಲೆನೆ	೩೨೦	ಭಕ್ತಿಯೆಂಬ ನಿಧಾನವ	೨೪೩
ಬಾರದು ಬಾರದು ಭಕ್ತಂಗಿ	೭೭೧	ಭಕ್ತಿಯೆಂಬ ಪೃಥ್ವಿಯ ಮೇಲೆ	೫೨೬
ಬಾಲಾಭ್ಯಾಸವ ಮಾಡ ಹೋದಡೆ	೭೨೫	ಭಕ್ತಿಯೆಂಬುದ ಮಾಡಬಾರದು	೨೧೨
ಬಿಡದೆ ಬಾಗಿಲ ಎಂಜಲ ಕಾಯ್ದಿಪ್ಪೆನು	೪೬೬	ಭಕ್ತಿಯೆಳ್ಳೆನಿತಿಲ್ಲ	೩೦೮
ಬಿದಿರಲಂದಣವಕ್ಕು ಬಿದಿರೆ	೨೨೧	ಭಕ್ತರತಿಯ ವಿಕಳತೆಯ	೫೧೫
ಬಿದಿರೆಲೆಯ ಮೆಲಿದಡೆ	೫೫೩	ಭಕ್ತವಿಶೇಷವ ಮಾಡುವರೆ	೩೨೫
ಬಿಳಿಯ ಕರಿಕೆ ಕಣಗಿಲೆಲೆಯ	೮೨	ಭಕ್ತಿಸುಭಾಷೆಯ ನುಡಿಯ	೪೪೧
ಬೆಟ್ಟಕ್ಕೆ ಬೆಳ್ಳಾರ ಸುತ್ತಿತ್ತಯ್ಯಾ	೮೩೬	ಭಕ್ತಿಹೀನನ ದಾಸೋಹವ	೬೦೭
ಬೆದಕದಿರು ಬೆದಕದಿರು	೨೮	ಭವಕ್ಕೆ ಹುಟ್ಟುವನಲ್ಲ ಸಂದೇಹಿ	೮೭೫
ಬೆಲ್ಲವ ತಿಂದ ಕೋಡಗದಂತೆ	೨೭೩	ಭವಬಂಧನ ದುರಿತಂಗಳ	೭೯
ಬೆಳಗಿನೊಳಗಣ ಬೆಳಗು	೮೧೭	ಭವಬಂಧನ ಭವಪಾಶ	೭
ಬೆಳಗಿನೊಳಗಣ ಬೆಳಗು	೯೪೫	ಭವಭವದಲ್ಲಿ ಎನ್ನ	೬೮
ಬೆಳೆದ ಭೂಮಿಯಲೊಂದು ಪ್ರಳಯದ	೫೦	ಭವಭವದಲ್ಲಿ ನಿಮ್ಮ	೪೭೨
ಬೇರೂರಲಿದ್ದು ಬಂದ ಜಂಗಮವೆ	೪೧೧	ಭವರೋಗವೈದ್ಯನೆಂದು	೪೮೪
ಬೇವಿನ ಬೀಜವ ಬಿತ್ತಿ ಬೆಲ್ಲದ ಕಟ್ಟಿಯ	೬೨೬	ಭವವಿರಹಿತ ಭಕ್ತನಾದ ಬಳಕ	೪೫೮
ಬ್ರಹ್ಮಂಗಿ ವಾಕ್ಪರುಷ	೮೭೫	ಭಂಡವ ತುಂಬಿದ ಬಳಕ	೧೯೮
ಬ್ರಹ್ಮಪದವಿಯನೊಲೈ	೩೬೧	ಭಿತ್ತಿಯಿಲ್ಲದ ಚಿತ್ತಾರದಂತೆ	೯೩೯
ಬ್ರಹ್ಮಸಭೆ ನೆರೆದಲ್ಲಿ ಬ್ರಹ್ಮ ವಿತ್ತುಗಳು	೫೦೩	ಭಿತ್ತಿಯಿಲ್ಲದೆ ಬರೆಯಬಹುದೇ	೩೯೮
ಬ್ರಾಹ್ಮಣನೇ ದೈವವೆಂದು ನಂಬಿದ	೫೭೦	ಭೂತ ಒಲಿದು ಆತ್ಮನ ಸೋಂಕಿದ	೮೨೭
		ಭೂತಿಕನ ಸೀರೆಯ	೯೧೧

ಭೂ ತೋಯ ಪಾವಕ ಸಮೀರಣ	೯೫೦	ಮಾಡಿ ಮಾಡಿ ಕೆಟ್ಟರು	೨೩೩
ಭೂಮಿಯೊಳಗೆ ನಿಧಾನವಿದ್ದುದ	೧೮೬	ಮಾಡುವ ನೀಡುವ	೭೫೯
ಮ		ಮಾಡುವ ಭಕ್ತನ ಕಾಯ	೫೨೨
ಮಜ್ಜನಕ್ಕೆರೆವೆನಲ್ಲದಾನು	೨೮೩	ಮಾಡುವರಿಲ್ಲ ನೀ ಮಾಡದೆ	೮೪೭
ಮಡಕೆ ದೈವ ಮೊರ ದೈವ	೫೬೨	ಮಾಡುವಾತ ನಾನಲ್ಲಯ್ಯ	೮೩೨
ಮಡಕೆಯ ಮಾಡುವಡೆ ಮಣ್ಣೆ	೭೦	ಮಾಣದೆ ಅರಳೆಯ ತಿಟ್ಟನೆ	೫೭೯
ಮಂಡೆಯ ಬೋಳಿಸಿಕೊಂಡು	೪೯೭	ಮಾತಿನ ಮಾತಿಗೆ ನಿನ್ನ	೫೭೩
ಮಣ್ಣು ಮಡಕೆ ಮಣ್ಣಾಗದು	೮೭೦	ಮಾತಿನ ಮಾತಿನಲಪ್ಪದೆ ಭಕ್ತಿ	೨೧೦
ಮತಿಮಂದನಾಗಿ ಗತಿಯ ಕಾಣದೆ	೨೬೫	ಮಾತಿಲ್ಲ ಸುಡಿಯಿಲ್ಲ	೯೨೫
ಮತ್ತೊಂದ ಕಾಣದಂತೆ ಮತ್ತೊಂದ	೨೬೪	ಮಾತಿನಲ್ಲಿ ಶ್ರೋತ್ರಸುಖವ	೩೧೯
ಮಧ್ಯಪಿಂಡಗಳೆಲ್ಲವೂ	೮೮೦	ಮಾರಿಕವೈಯ ನೋಂತು	೫೫೮
ಮನಕ್ಕೆ ನಾಚದ ವಚನ	೨೫೬	ಮಾರಿ ಮಸಣೆಯೆಂಬವು	೬೩೦
ಮನಕ್ಕೆ ಮನೋಹರವಲ್ಲದ	೫೦೩	ಮಾವಿನ ಕಾಯೊಳಗೊಂದು	೧೩೨
ಮನದ ಕೊನೆಯ ಮೊನೆಯ ಮೇಲೆ	೮೦೪	ಮಿಥ್ಯವನಳಿದುಳಿದ	೯೪೩
ಮನ ಮನ ಬೆರಸಿದಲ್ಲಿ	೩೭೯	ಮೀಂಬುಲಿಗನ ಹಕ್ಕಿಯಂತೆ	೫೭೮
ಮನವೇ ನಿನ್ನ ಜನ್ಮದ ಪರಿಭವವ	೨೭೭	ಮೀಸಲು ಬೀಸರವಾದ ಪರಿಯ	೮೮೫
ಮನವೇ ಸರ್ಪ ತನುವೇ ಹೇಳಿಗೆ	೧೬೦	ಮುಂಗೈಯ ಕಂಕಣಕ್ಕೆ	೩೮
ಮನವಂಚನೆಯೇ ಅನ್ಯಲಿಂಗಾರ್ಚನೆ	೮೧೨	ಮುತ್ತು ಉದಕದಲಾಗದು	೮೦೯
ಮನೆದೈವ ಕುಲದೈವವೆನಗೆ	೩೭೪	ಮುತ್ತು ನೀರಲಿ ಹುಟ್ಟಿ	೭೬೮
ಮನೆ ನೋಡಾ ಬಡವರು	೩೨೬	ಮುನಿದೆಯಾದಡೆ ಒಮ್ಮೆ	೪೪
ಮನೆಯ ಗಂಡನ ಮನೆ ವಾರ್ತೆಯ	೯೧೨	ಮುನ್ನ ಮಾಡಿದ ಪಾಪ	೨೪
ಮರಕ್ಕೆ ಬಾಯಿ ಬೇರೆಂದು	೪೨೧	ಮುನ್ನ ಮಾಡಿದ ಪಾಪವೆಂತು	೭೩
ಮರನ ನೆಳಲಲ್ಲಿದ್ದು ತನ್ನ ನೆಳಲ	೩೩೪	ಮುನ್ನಿನ ಆದ್ಯರ ಪಥಂಗಳು	೬೩೪
ಮರನನೇರಿದ ಮರ್ಕಟನಂತೆ	೩೩	ಮುನ್ನಿನ ಕಲಿ ವೀರ ಧೀರರು	೬೭೯
ಮರನ ಹೂವ ಕೊಯಿದು	೯೦೦	ಮುನ್ನಿನ ಜನ್ಮದಲ್ಲಿ ಗುರುಲಿಂಗ	೧೩೩
ಮರ ಮರ ಮಧನದಿಂದ	೮೮೩	ಮುನ್ನಿನವರು ಹೋದ ದಾರಿ	೧೪೭
ಮರುಳು ಕಂಡ ಕನಸಿನ ಪರಿಯಂತೆ	೮೬೦	ಮುನ್ನೂರರುವತ್ತು ದಿನ ಶ್ರವವ	೨೯೮
ಮರುಳು ತಲೆ ಹುರುಳು ತಲೆ	೯೧೮	ಮುನ್ನೂರರುವತ್ತು ನಕ್ಷತ್ರಕ್ಕೆ	೮೧೦
ಮಱಿಯಲಾಗದು ಹರಿಯ	೫೫೨	ಮೂಗ ಕಂಡ ಕನಸಿನಂತಾಯಿತೆನ್ನ	೨೯೫
ಮರ್ತ್ಯಲೋಕವೆಂಬುದು	೧೫೫	ಮೂಗಿಲ್ಲದ ಮುಖಕ್ಕೆ ಶೃಂಗಾರವೆ	೩೩೨
ಮಸಿಯನೇಸು ಕಾಲ ಬೆಳಗಿದಡೆ	೩೮೩	ಮೂರರಾಪ್ಯಾಯನ ಐದು ಬೆಟ್ಟವ	೯೨೦
ಮಹಾಲಿಂಗದ ಸ್ಥಾನಂಗಳು	೯೫೧	ಮೇರು ಗುಣವನರಸುವುದೆ ಕಾಗೆಯಲ್ಲಿ	೬೭
ಮಾಟಕೂಟ ಫಲಪ್ರಾಪ್ತಿಯೆಂಬ	೫೦೮	ಮೇಲಾಗಲೊಲ್ಲೆನು ಕೀಳಾಗಲಲ್ಲದೆ	೩೬೦
ಮಾಡಿದನೆಂಬುದು ಮನದಲ್ಲಿ	೨೩೪	ಮೈಗೆ ಕಾಪ ಹೇಳುವರಲ್ಲದೆ	೮೨೦
ಮಾಡಿ ನೀಡಿ ಲಿಂಗವ ಪೂಜಿಸಿಹೆ	೧೯೯	ಮೊನೆ ತಪ್ಪಿದ ಬಳಿಕ ಅಲಗೇನು	೬೬೦

ಮೊರನ ಗೋಟಿಗೆ ಬಪ್ಪ	೫೬೦
ಮೋಟನ ಮೌಳಿ ಮೂಕೊರತಿಯ	೩೩೧
ಮೌನದಲುಂಬುದು ಆಚಾರವಲ್ಲ	೭೮೭
ಯ	
ಯಸ್ಯ ಕ್ರಿಯಾ ತಸ್ಯ ಭವತಿ	೮೮೯
ಯುಗಜುಗ ಪ್ರಳಯವಹಂದು	೫೪೧
ರ	
ರಕ್ಕಸಿಯ ಮನೆಯಲು ಭೋಜನವ	೯೨೨
ರಚ್ಚಿಯ ನೆರವಿಗೆ ನಾಣು ನುಡಿ	೮೨೬
ರಿಣ ತಪ್ಪಿದ ಹೆಂಡಿರಲ್ಲಿ	೫೬೩
ರುದ್ರ ಮುಖದಲ್ಲಿ ವಿಷ್ಣು ಭುಜದಲ್ಲಿ	೫೩೫
ಲ	
ಲಗ್ನವೆಲ್ಲಿಯದೊ ವಿಘ್ನವೆಲ್ಲಿಯದೊ	೮೭೨
ಲಜ್ಜೆಗೆಟ್ಟೆನು ನಾಣುಗೆಟ್ಟೆನು	೫೨೧
ಲಾಂಛನವ ಕಂಡು ನಂಬುವೆ	೪೦೨
ಲಾಂಛನ ಹೊರಗೆ ಬಂದಿರಲು	೧೯೨
ಲಿಂಗಕ್ಕಲ್ಲದೆ ಮಾಡನೀ ಮನವನು	೭೨೮
ಲಿಂಗಜಂಗಮವೊಂದೆ ಎಂದು	೬೪೦
ಲಿಂಗದರುಶನ ಕರಮುಟ್ಟಿ	೩೯೩
ಲಿಂಗದಲ್ಲಿ ಕರಿಣವುಂಟೆ	೨೮೬
ಲಿಂಗದಲ್ಲಿ ದಿಟವನರಸುವಡೆ	೪೨೮
ಲಿಂಗದಲ್ಲಿ ಸಮ್ಯಕ್ಕರು	೭೬೨
ಲಿಂಗದಾಂಡಿಗೆಯ ಪಶುವಾನಯ್ಯಾ	೮೫
ಲಿಂಗನಿಷ್ಠೆ ಪೂಜೆಯಲ್ಲಿ ಬೀಯ	೮೬೬
ಲಿಂಗಪ್ರಸಾದಿಗಳಲ್ಲವರ ಸಂಗ	೭೮೨
ಲಿಂಗಮುಖದಿಂದ ಬಂದ ಪ್ರಸಾದ	೭೮೬
ಲಿಂಗವ ನಚ್ಚದೀ ಮನವು	೨೫೮
ಲಿಂಗವ ಪೂಜಿಸಿದ ಬಳಿಕ	೧೮೯
ಲಿಂಗವ ಪೂಜಿಸಿ ಫಲವೇನಯ್ಯಾ	೯೩೦
ಲಿಂಗವ ಪೂಜಿಸುತ್ತ ಜಂಗಮದ	೩೭೩
ಲಿಂಗವ ಪೂಜೆಯ ಮಾಡಿ	೪೨೪
ಲಿಂಗವತದಿಂದ ಬಂದ ನಡೆಗಳು	೬೮೫
ಲಿಂಗವಿಕಾರಿಗೆ ಅಂಗವಿಕಾರ	೭೯೬
ಲಿಂಗವಿಲ್ಲದೆ ನಡೆವವರ	೬೦೯

ಲಿಂಗಶಿವಾಲಯದ ಮುಂದೆ	೫೬೪
ಲಿಂಗಾಂಗಿಗಳಲ್ಲದವರ	೪೫೪
ಲಿಂಗಾರ್ಚನೆಯ ಮಾಡುವ	೯೩೪
ಲೇಸ ಕಂಡು ಮನ ಬಯಸಿ	೨೩
ಲೇಸೆನಿಸಿಕೊಂಡು ಐದು ದಿನ	೧೫೪
ಲೋಕದ ಡೊಂಕ ನೀವೇಕೆ	೧೨೪
ಲೋಕೋಪಚಾರಕ್ಕೆ ಮಜ್ಜನಕ್ಕೆ	೨೮೨
ಲೋಹ ಪರುಷವ ಮುಟ್ಟುವುದಲ್ಲದೆ	೮೩೯
ಲೌಕಿಕರ ಕಂಡು ಆಡುವೆ	೨೮೭
ವ	
ವಚನದ ಹುಸಿ ನುಸುಳೆಂತು	೪೧
ವಚನದಲ್ಲಿ ನಾಮಾಮೃತ ತುಂಬಿ	೪೯೨
ವರಂ ಪ್ರಾಣಪರಿತ್ಯಾಗಶ್ಚೇದನಂ	೪೯೫
ವಶ್ಯವ ಬಲ್ಲೆವೆಂದೆಂಬಿರಯ್ಯಾ	೭೮
ವಾರವೆಂದರಿಯೆ ದಿನವೆಂದರಿಯೆ	೪೯೦
ವಿಕಳನಾದೆನು ಪಂಚೇಂದ್ರಿಯ ಧಾತು	೪೩
ವಿಪ್ರರ ಕರೆದು ನೃಪರುಗಳು	೬೨೪
ವಿಶ್ವಜಿತನು ಧನುಜಿತನು	೯೫೫
ವಿಶ್ವಾಧಿಕೋ ರುದ್ರನ	೫೩೬
ವಿಷಯವೆಂಬ ಹಸುರನೆನ್ನ	೫೧
ವಿಷ್ಣು ಕರ್ಮಿ, ರುದ್ರ ನಿಷ್ಕರ್ಮಿ	೫೪೪
ವಿಷ್ಣು ಬಲ್ಲಿದನೆಂಬೆನೆ	೫೧
ವಿಷ್ಣುವ ಪೂಜಿಸಿ ಮುಡುಹ	೫೬೯
ವೀರವ್ರತಿ ಭಕ್ತನೆಂದು	೬೭೨
ವೇದಕ್ಕೆ ಒರೆಯ ಕಟ್ಟುವೆ	೭೧೭
ವೇದದಂತುಟಲ್ಲ ಶಾಸ್ತ್ರದಂತುಟಲ್ಲ	೨೦೯
ವೇದ ನಡನಡುಗಿತ್ತು	೭೫೦
ವೇದವನೋದಿದಡೇನು	೫೯೯
ವೇದವನೋದಿದ ವಿಪ್ರರು	೫೮೬
ವೇದ ವೇದಿಸಲರಿಯದೆ	೯೫೩
ವೇದ ಶಾಸ್ತ್ರದವರ ಹಿರಿಯರೆನ್ನೆ	೬೧೨
ವೇದ ಸ್ವಯಂಭುವೆಂಬ	೫೩೦
ವೇದಾತೀತ ಪಡುವರ್ಣರಹಿತ	೯೫೪
ವೇದಾದಿ ನಾಮ ನಿರ್ನಾಮ	೨೫೨
ವೇಷ ಅವಿಚಾರದಲ್ಲಿ	೪೩೩

ವ್ಯಾಧನೊಂದು ಮೊಲನ ತಂದಡೆ ೧೫೮
ವ್ಯಾಸ ಬೋಯಿತಿಯ ಮಗ ೫೮೯

ಸಂಸಾರವೆಂಬ ಶ್ವಾನನಟ್ಟಿ ೫೦೫
ಸಂಸಾರವೆಂಬ ಸರ್ಪ ಮುಟ್ಟಲು ೨೦
ಸಂಸಾರವೆಂಬುದೊಂದು ಗಾಳಿಯ ೧೬೪

ಶ

ಶಕುನವೆಂದೆಂಬೆ ಅವಶಕುನವೆಂದೆಂಬೆ ೧೬೭
ಶಬ್ದ ಸಂಭಾಷಣೆಯ ನುಡಿಯ ೨೯೦
ಶಬ್ದಸುಖಕ್ಕೆ ಮಚ್ಚಿ ೨೯೯
ಶರಣ ನಿದ್ರೆಗೈದಡೆ ಜಪ ಕಾಣರೊ ೮೭೩
ಶರಣರ ನಿಚ್ಚ ನಿಚ್ಚ ಪೂಜಿಸುವಂಗೆ ೬೪೮
ಶರಣಸಂಬಂಧವನರಿದ ಬಳಕ ೬೭೧
ಶರಣರೊಡನೆ ಶ್ರವವ ಮಾಡಿ ೭೦೩
ಶರಣಸನ್ನಿಹಿತ ಐಕ್ಯವಹಲ್ಲಿ ೮೪೫
ಶರಣ ಸನ್ಮತವಪ್ಪ ೮೫೬
ಶಾಸ್ತ್ರ ಘನವೆಂಬೆನೆ ೨೦೮
ಶಿವಚಿಂತೆ ಶಿವಜ್ಞಾನ ೬೫೬
ಶಿವಚಿಂತೆ ಶಿವಜ್ಞಾನವಿಲ್ಲದ ೫೬೪
ಶಿವಜನ್ಮದಲ್ಲಿ ಹುಟ್ಟಿ ೧೦೭
ಶಿವಭಕ್ತನಾಗಿ ತನ್ನ ೬೮೬
ಶಿವಭಕ್ತರೇ ಅಧಿಕರು ನೋಡಯ್ಯಾ ೩೯೧
ಶಿವಮಯ ವಿಷ್ಣುವಲ್ಲ ೫೬೭
ಶಿವಲೋಕಕ್ಕೆ ಸರಿ ಬೇರೆ ೭೪೭
ಶಿವಶಿವಾ, ಮೂರ್ತಿಗೆ ಸತ್ಯಶುದ್ಧ ೯೩೫
ಶಿವಾಚಾರವೆಂಬುದೊಂದು ೭೯೦
ಶುದ್ಧವ ಗುರುವಿಗೆ ಕೊಟ್ಟು ೭೮೪
ಶುದ್ಧವಾಯಿತ್ತೆಂಬೆನೆ ೮೮೭
ಶುದ್ಧಾತ್ಮ ಪರಮಾತ್ಮರಿಬ್ಬರೂ ೯೦೬
ಶೂಲದ ಮೇಲಣ ವಿಭೋಗ ೧೨
ಶ್ರೀವಿಭೂತಿಯ ಹೂಸದವರ ೪೫೫
ಶ್ರೀವಿಭೂತಿ ರುದ್ರಾಕ್ಷಿಯಿದ್ದವರ ೪೫೨
ಶ್ರುತಿಗಗಮ್ಯ ದ್ವಾದಶಾದಿತ್ಯ ೫೨೮
ಶ್ರುತಿತತಿಯ ಶಿರದ ಮೇಲೆ ೫೩೧
ಶ್ವಪಚಾದಡೆನು ೬೫೭
ಶ್ವಾನಜ್ಞಾನ ಗಜಜ್ಞಾನ ೭೯೯

ಸಂಸಾರ ಸಾಗರದ ತೆರೆ ಕೊಬ್ಬಿ ೮
ಸಕಲ ನಿಕಲವ ಕೂಡಿ ೫೩೨
ಸಕ್ಕರೆ ಕೊಡನ ತುಂಬಿ ೫೧೭
ಸಗಣೆಯ ಬೆನಕಂಗೆ ಸಂಪಗೆಯ ೯೩
ಸಂಗಸಹಿತ ಶರಣರು ಬಂದಡೆ ೪೦೪
ಸಜ್ಜನ ಶರಣರ ಕಂಡು ಎನ್ನ ಮನ ೭೮೦
ಸಂಚಲವಿಲ್ಲದ ಭಕ್ತಿ, ಮಚನೆಯಿಲ್ಲದ ೫೧೩
ಸಟೆಯಿಲ್ಲದಂತೆ ಪ್ರಪಂಚುವಿಲ್ಲದಂತೆ ೬೧
ಸತ್ತು ಹುಟ್ಟುವನಲ್ಲ ಸಂದೇಹಿ ಸೂತಕಿ ೯೪೧
ಸತ್ಯವಿದೆ ಸಮಾಧಾನವಿದೆ ೯೧೪
ಸತ್ಯವುಳ್ಳ ಭಂಡವ ತುಂಬುವುದಯ್ಯಾ ೨೩೮
ಸತ್ಯಶೌಚ ನಿತ್ಯನೇಮವ ೬೪೪
ಸತ್ಯಸಂಬಂಧ ಸಯವಾದ ೨೮೯
ಸದಾಚಾರ ಸದ್ಭಕ್ತಿಯಿಲ್ಲದವರ ೬೫೧
ಸಂತವಿದ್ದ ಮನೆಗೆ ಕೊಂತವ ತಂದಂತೆ ೧೦೦
ಸಮಚಿತ್ತವೆಂಬ ನೇಮದ ಹಲಗೆಯ ೭೨೬
ಸಮಯೋಚಿತದಲ್ಲಿ ಲಿಂಗಾರ್ಚನೆಯ ೪೦೦
ಸಮರತಿ ಸಮಕಳೆ ಸಮಸುಖ ೯೨೮
ಸಮಸ್ತ ಕತ್ತಲೆಯ ಮಸಕವ ೯೫೯
ಸಮುದ್ರ ಘನವೆಂಬೆನೆ ೮೭೭
ಸಮುದ್ರದೊಳಗಣ ಸಿಂಪಿನಂತೆ ೫೫
ಸಯಿದಾನವ ತಂದು ನೀಡುವೆನಲ್ಲದೆ ೭೮೯
ಸರ್ಪನ ಸಂಯೋಗ ಜ್ಯೋತಿಯ ೮೧೩
ಸರ್ವಭೂತಾತ್ಮವೆಂಬ ಮಾತಿನ ೨೦೪
ಸಸಿಯ ಮೇಲೆ ಸಾಗರವರಿ ೩೭೮
ಸಹಸ್ರಶೀರ್ಷನಾದಿಪುರುಷನ ೯೫೬
ಸಾರಸಜ್ಜನರ ಸಂಗವ ಮಾಡುವದು ೧೧೯
ಸಾರಸಜ್ಜನರ ಸಂಗಲೇಸು ೧೩೪
ಸಿಂಗದ ನಡು ಮುರಿಯಲಾ ೬೩೩
ಸಿನೆ ಬಂಜೆಯರಿಗೊಬ್ಬ ಮಗ ಹುಟ್ಟಿ ೯೧೫
ಸಿರಿಯಾಳನ ಮಗನ ಬಾಣಸವ ೭೪೧
ಸುಖ ಬಂದಡೆ ಪುಣ್ಯದ ಫಲವೆನ್ನೆನು ೬೯೫
ಸುಚಿತ್ತದಿಂದ ನಿಮ್ಮ ನೆನೆಯ ೪೭೮

ಸ

ಸಂಸಾರದಲ್ಲಿ ಹುಟ್ಟಿ ಮತ್ತೊಂದ ೨೪೨
ಸಂಸಾರವೆಂಬ ಬಲೆಯಲ್ಲಿ ೧೩

ಸುಡಲೀ ಮನವೆನ್ನನುಡುಹನ	೪೦	ಹರಿಹರನೊಂದೇ ಎಂದಡೆ	೫೪೩
ಸುನಾದಬಿಂದು ಪ್ರಣವಮಂತ್ರ	೮೧೬	ಹಲಬರ ನುಂಗಿದ ಹಾವಿಂಗೆ	೮೫೭
ಸುಪಥಮಂತ್ರದುಪದೇಶವ ಕಲಿತು	೯೧	ಹಲವು ಕಾಲ ಧಾವತಿಗೊಂಡು	೨೧೩
ಸುಪ್ರಭಾತ ಸಮಯದಲ್ಲಿ	೧೭೭	ಹಲವು ಕೊಂಬಿಂಗೆ ಹಾಯಲು ಬೇಡಲಿ	೨೧೧
ಸುರರ ಬೇಡಿದಡಿಲ್ಲ ನರರ ಬೇಡಿದಡಿಲ್ಲ	೨೭೮	ಹಲವು ಮಣೆಯ ಕಟ್ಟಿ	೨೦೫
ಸುರರು ಕಿನ್ನರರು ಕಿಂಪುರುಷರೆಂಬವರ	೪೯೬	ಹಲ್ಲು ಹತ್ತಿ ನಾಲಗೆ ಹೊರಳದಿದ್ದಲ್ಲಿ	೭೩೧
ಸೂರ್ಯನ ಉದಯ ತಾವರೆಗೆ	೩೬೭	ಹಸಿದು ಎಕ್ಕೆಯ ಕಾಯ	೧೨೦
ಸೂಳೆಗೆ ಮಚ್ಚಿ ಸೂಳೆಯ	೭೬೯	ಹಸಿದು ಬಂದ ಗಂಡಂಗೆ	೨೧೮
ಸೂಳೆಗೆ ಹುಟ್ಟಿದ ಕೂಸಿನಂತೆ	೩೪೭	ಹಸಿವಾದಡುಂಬುದನು	೧೮೨
ಸೆಟ್ಟಿಯೆಂಬೆನೆ ಸಿರಿಯಾಳನ	೩೪೫	ಹಸಿವಾಯಿತ್ತೆಂದು ಅರ್ಪಿತವ	೭೬೭
ಸೋಲಲೊಲ್ಲರು ಅವರು ಗೆಲಲರಿಯ	೩೧೮	ಹಸಿವು ತೃಪ್ತೆ ನಿದ್ರೆ ವಿಷಯಂಗಳ	೮೨೮
ಸ್ಥಾವರ ಜಂಗಮವೊಂದೆಯೆಂದು	೩೮೨	ಹಾದರಕ್ಕೆ ಹೋದಡೆ ಕಳ್ಳ ದಮ್ಮ	೧೧೧
ಸ್ಥಾವರ ಜಂಗಮವೆಂಬ ಉಭಯ	೮೦೬	ಹಾರುವನ ಭಕ್ತಿ ಓಡಿನೊಳಗೆ	೫೯೨
ಸ್ಥಾವರ ಭಕ್ತಂಗೆ ಸೀಮೆಯಲ್ಲದೆ	೪೧೯	ಹಾರುವರೆಲ್ಲರೂ ನೆರೆದು	೬೧೩
ಸ್ನೇಹ ತಪ್ಪಿದ ರಾವಿನಲ್ಲಿ	೧೨೭	ಹಾರುವ ಹಾರುವನಪ್ಪೆ	೪೬೦
ಸ್ವಯಲಿಂಗದನುಭಾವ	೯೪೭	ಹಾಲ ಕಂದಲು ತುಪ್ಪದ ಮಡಕೆಯ	೪೧೭
ಸ್ವಾಮಿ ನೀನು ಶಾಶ್ವತ ನೀನು	೫೨೭	ಹಾಲ ತೊರೆಗೆ ಬೆಲ್ಲದ ಕೆಸರು	೨೯೧
ಸ್ವಾಮಿ ಭೃತ್ಯ ಸಂಬಂಧಕ್ಕೆ	೨೩೭	ಹಾಲ ನೇಮ ಹಾಲ ಕನೆಯ ನೇಮ	೨೩೨
ಹ		ಹಾಲೆಂಜಲು ಪೇಯನ	೮೮೬
ಹಗಹದಲ್ಲಿ ಬಿದ್ದವರ ಮೇಲೆ	೩೧೭	ಹಾವಡಿಗನು ಮೂಕೊರತೆಯ	೧೦೫
ಹಂಜರ ಬಲ್ಲಿತ್ತೆಂದು ಅಂಜದೆ	೧೬೩	ಹಾವಸೆಗಲ್ಲ ಮೆಟ್ಟಿ ಹರಿದು	೨೧೧
ಹಡೆದೊಡವೆ ವಸ್ತುವನು	೨೩೦	ಹಾವಿನ ಡೊಂಕು ಹುತ್ತಕ್ಕೆ ಸಸಿನ	೧೪೪
ಹತ್ತು ಮತ್ತರ ಭೂಮಿ	೨೨೫	ಹಾವಿನ ಬಾಯ ಕಪ್ಪೆ ಹಸಿದು	೧೩೦
ಹತ್ತು ಸಾವಿರ ಗೀತವ ಹಾಡಿ	೭೯೮	ಹಾವಿನ ಹೆಡೆಗಳ ಕೊಂಡು	೬೬೨
ಹಬ್ಬಕ್ಕೆ ತಂದ ಹರಕೆಯ ಕುರಿ	೧೨೯	ಹಾವು ತಿಂದವರ ನುಡಿಸಬಹುದು	೧೩೨
ಹಮ್ಮಿನ ಭಕ್ತಿ ಕರ್ಮಕ್ಕೆ ಮೊದಲು	೧೯೦	ಹಾಳ ಮೊರಡಿಗಳಲ್ಲಿ	೫೫೬
ಹರಗಣ ಪಂಕ್ತಿಯ ನಡುವೆ	೪೪೦	ಹಿಡಿವೆಡೆಯನೆ ಕಾಸಿ	೪೧೬
ಹರನ ಕೊರಳಲ್ಲಿ ಪರ್	೫೩೮	ಹಿರಿಯಯ್ಯ ಶ್ವಪಚಯ್ಯ	೩೫೧
ಹರನೀವ ಕಾಲಕ್ಕೆ ಸಿರಿಯು	೧೬೯	ಹುಟ್ಟಿದ ಬಳಿಕ ಕೊಟ್ಟ ಭೋಗಂಗಳ	೬೮೯
ಹರನು ಮೂಲಿಗನಾಗಿ	೩೪೮	ಹುಟ್ಟಿದ ಮಕ್ಕಳಿಲ್ಲ ಅರ್ಥಪ್ರಾಣ	೭೩೩
ಹರಬೀಜವಾದಡೆ	೬೬೯	ಹುಟ್ಟಿಸುವಾತ ಬ್ರಹ್ಮನೆಂಬರು	೫೪೭
ಹರಸಿ ಮಾಡುವದು ಹರಕೆಯ	೨೨೮	ಹುಟ್ಟುತ್ತ ದ್ರವ್ಯವನರಿಯದವಂಗೆ	೭೦೬
ಹರಿಯಜ ಮುನಿಗಳೆಲ್ಲರು	೭೪೩	ಹುಟ್ಟುವಲ್ಲಿ ಭವಿ ಮರಳಿ	೬೭೫
ಹರಿವ ನದಿಯ ತೆರನ	೫೨೪	ಹುಟ್ಟೆಂದು ಲೋಕದಲ್ಲಿ ಹುಟ್ಟಿಸಿ	೬೩
ಹರಿವ ಹಾವಗಂಜೆ	೪೪೭	ಹುತ್ತಕ್ಕೆ ಏಸು ಬಾಯಾದಡೇನು	೯೫೨

ಹುತ್ತದ ಮೇಲಣ ರಜ್ಜು	೭೭೧	ಹೊನ್ನು ಹೆಣ್ಣು ಮಣ್ಣೆಂಬ	೭೧೬
ಹುತ್ತವ ಬಡಿದಡೆ ಹಾವು	೧೧೭	ಹೊಯ್ದೆ ಹೊಯ್ಕಳು ಕೈಯ	೧೭೦
ಹುಲಿಯ ಹಾಲು ಹುಲಿಗಲ್ಲದೆ	೬೬೬	ಹೊರಗೆ ಹೂಸಿ ಏವೆನಯ್ಯಾ	೪೭೭
ಹುಸಿಯಿಂದೆ ಜುಸಿದೆನಯ್ಯಾ	೯೪೪	ಹೊರಿಸಿಕೊಂಡು ಹೋದ ನಾಯಿ	೨೦೫
ಹೃದಯದ ಕತ್ತರಿ ತುದಿ ನಾಲಗೆಯ	೨೮೦	ಹೊಲಬುಗೆಟ್ಟ ಶಿಶು ತನ್ನ ತಾಯ	೨೬೬
ಹೇಡಿ ಬರಿದ ಕಟ್ಟಿದಂತೆ	೨೦೧	ಹೊಲಬುಗೊಂಡರಸಬೇಡ	೧೮೦
ಹೊಕ್ಕಲ್ಲಿ ಹೊಕ್ಕು	೭೨೨	ಹೊಲೆಗಂಡಲ್ಲದೆ ಪಿಂಡದ ನೆಲೆ	೫೯೦
ಹೊತ್ತಾರೆ ಎದ್ದು ಅಗ್ಗವಣೆ	೧೭೨	ಹೊಲೆಯ ಮಾದಿಗ ಭಕ್ತನಾದಡೆ	೫೯೬
ಹೊತ್ತಾರೆ ಎದ್ದು ಕಣ್ಣು	೭೧೦	ಹೊಲೆಯ ಹೊಲಬಿಗನಾದಡೆ	೧೨೫
ಹೊತ್ತಾರೆ ಎದ್ದು ಶಿವಲಿಂಗ ದೇವನ	೧೫೭	ಹೊಲೆಯುಂಟೇ ಲಿಂಗವಿದ್ದೆಡೆಯಲ್ಲಿ	೭೭೦
ಹೊನ್ನ ನೇಗಿಲಲುತ್ತು	೫೯೪	ಹೊಲೆಯೊಳಗೆ ಹುಟ್ಟಿ	೫೭೬
ಹೊನ್ನ ಹಾವುಗೆಯ ಮೆಟ್ಟಿದವನ	೫೦೨	ಹೊಸತಿಲ ಪೂಜಿಸಿ ಹೊರವಂಟು	೪೨೨
ಹೊನ್ನಿನೊಳಗೊಂದೊರೆಯ	೪೨೬	ಹೋಗಬಿಟ್ಟು ಮರಳಿ ಹಿಂದೆ	೭೫೬



ಆಕರ ಗ್ರಂಥಗಳು

ಅದ್ವೈತಾನಂದದ ವಚನಗಳು

ಸಂ. ಡಾ. ಬಿ. ಆರ್. ಹಿರೇಮಠ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೩

ಅನುಭಾವಜ್ಞಾನಸಾರಾಮೃತ ಸಂಪಾದನಾಸ್ತೋತ್ರ

ಸಂ. ಶ್ರೀ ಬಿ. ಆರ್. ಹೂಗಾರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೯

ಅಷ್ಟಾವರಣದ ವಚನಗಳು - ಎಳಮಲೆಯ ಗುರುಶಾಂತದೇವ

ಸಂ. ಡಾ. ವೀರಣ್ಣ ರಾಜೂರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೩

ಆಚರಣೆಯ ಸಂಬಂಧದ ವಚನಗಳು - ಸಂಪಾದನೆಯ ಹರತಾಳ

ಚೆನ್ನನಂಜಯ ದೇವರು

ಸಂ. ಶ್ರೀ ಪಿ. ಎಂ. ಗಿರಿರಾಜು

ಶರಣ ಸಂತಾನ ಸಂಪಾದನ, ಶರಣ ಸಂತಾನ (ತ್ರೈಮಾಸಿಕ)

೪೪೭, ಸಂತೆಪೇಟೆ, ಮೈಸೂರು-೧, ೧೯೮೨

ಆಚರಣೆಯ ಸಂಬಂಧದ ವಚನಗಳು - ಸಂಪಾದನೆಯ ಸಿದ್ಧವೀರೇಶ್ವರ ದೇವರು

ಸಂ : ಶ್ರೀ ಪಿ. ಎಂ. ಗಿರಿರಾಜು

ಶರಣ ಸಂತಾನ ಸಂಪಾದನೆ, ಶರಣ ಸಂತಾನ (ತ್ರೈಮಾಸಿಕ)

೪೪೭, ಸಂತೆಪೇಟೆ, ಮೈಸೂರು-೧, ೧೯೮೦

ಏಕೋತ್ತರ ಶತಸ್ಥಲ-ಮಹಾಲಿಂಗದೇವ

ಸಂ. ಪ್ರೊ. ಎಸ್. ಎಸ್. ಭೂಸನೂರಮಠ

ಶ್ರೀ. ನಿ. ಪ್ರ. ಸ್ವ. ಶಿವಬಸವಮಹಾಸ್ವಾಮಿಗಳು

ನಾಗನೂರು, ಹನುಮನಬೀದಿ, ಬೆಳಗಾವಿ, ೧೯೭೪

ಏಕೋತ್ತರ ಶತಸ್ಥಲ-ಸಿದ್ಧಲಿಂಗ

ಸಂ. ಫ. ಗು. ಹಳಕಟ್ಟಿ

ಶಿವಾನುಭವ ಗ್ರಂಥಮಾಲೆ, ವಿಜಾಪುರ

ಏಕೋತ್ತರ ಶತಸ್ಥಲಬೋಲ್ಲಿ

(ಅಪ್ರಕಟಿತ ಕ.ಅ.ಪೀ. ಹಸ್ತಪ್ರತಿ ಭಾಂಡಾರ)

ಏಕೋತ್ತರ ಶತಸ್ಥಲಸಾರಾಮೃತ - ಕಟ್ಟಿಗೆಹಳ್ಳಿ ಸಿದ್ಧಲಿಂಗಸ್ವಾಮಿ

(ಅಪ್ರಕಟಿತ ಕ.ಅ.ಪೀ. ಹಸ್ತಪ್ರತಿ ಭಾಂಡಾರ)

ಗಣಭಾಷಿತ ರತ್ನಮಾಲೆ-ಗುಬ್ಬಿ ಮಲ್ಲಣ್ಣ

ಸಂ. ಶ್ರೀ ಪ್ರಭುಸ್ವಾಮಿಗಳು

ಬಾಲಲೀಲಾಮಹಾಂತ ಶಿವಯೋಗೀಶ್ವರ ಗ್ರಂಥಮಾಲೆ

ಮುರುಘಾಮಠ, ಧಾರವಾಡ, ೧೯೪೮

ಗುರುಕಾರುಣ್ಯ

(ಜಿ. ಎ. ಶಿವಲಿಂಗಯ್ಯ, ಮೈಸೂರು ಅವರ ಪ್ರತಿ)

ಚಿತ್ತಿಯಾಸಂಗ್ರಹ-ಜಿಗುನಿ ಮರುಳದೇವರು

ಸಂ. ಡಾ. ಎಸ್. ವಿದ್ಯಾಶಂಕರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೩

ಚಿದ್ಭಸ್ಮಮಣಿಮಂತ್ರ ಮಹಾತ್ಮೆಯ ಸ್ಥಲದ ವಚನ - ಜಟಾಶಂಕರದೇವರು

ಸಂ. ಡಾ. ಬಿ. ಆರ್. ಹಿರೇಮಠ,

(ವಚನ ಸಂಕಲನ ಸಂಪುಟ-೧)

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೦

ಚಿದೈಶ್ವರ್ಯಚಿದಾಭರಣ - ಗುರುಸಿದ್ಧದೇವ

ಸಂ : ಶ್ರೀ ಪಿ. ಎಂ. ಗಿರಿರಾಜು

ಶರಣಸಂತಾನ ಸಂಪಾದನ, ಶರಣ ಸಂತಾನ (ತ್ರೈಮಾಸಿಕ)

೪೪೭, ಸಂತೆಪೇಟೆ, ಮೈಸೂರು, ೧೯೮೫

ಚೆನ್ನಬಸವೇಶ್ವರದೇವರ ಸ್ತೋತ್ರದ ವಚನಗಳು

ಸಂ. ಜಿ. ಎ. ಶಿವಲಿಂಗಯ್ಯ
ಪ್ರ. ವೀರಶೈವ ಅಧ್ಯಯನ ಸಂಸ್ಥೆ
ತೋಂಟದಾರ್ಯ ಮಠ, ಗದಗ, ೧೯೯೧

ಜಂಗಮಸ್ಥಲದ ಆಚರಣೆಯ ನಿರ್ಣಯದ ವಚನಗಳು

ಸಂ. ಡಾ. ಬಿ. ಆರ್. ಹಿರೇಮಠ,
(ವಚನ ಸಂಕಲನ ಸಂಪುಟ-೧)
ವೀರಶೈವ ಅಧ್ಯಯನ ಸಂಸ್ಥೆ
ತೋಂಟದಾರ್ಯ ಮಠ, ಗದಗ, ೧೯೯೦

ಜ್ಞಾನಪಟ್ ಸ್ಥಲಸಾರ-ಗುರುಶಂಕರಸ್ವಾಮಿ

(ಅಪ್ರಕಟಿತ, ಕನ್ನಡ ಸಂಶೋಧನ ಸಂಸ್ಥೆ, ಧಾರವಾಡ)

ನಿರಸನದ ವಚನಗಳು

ಸಂ. ಡಾ. ಬಿ. ಆರ್. ಹಿರೇಮಠ
(ವಚನ ಸಂಕಲನ ಸಂಪುಟ-೧) ವೀರಶೈವ ಅಧ್ಯಯನ ಸಂಸ್ಥೆ
ತೋಂಟದಾರ್ಯ ಮಠ, ಗದಗ, ೧೯೯೦

ನಿಷ್ಕಲಲಿಂಗ ಚಿದಾನಂದಲೀಲೆ

(ಅಪ್ರಕಟಿತ, ಮೈಸೂರು ವಿಶ್ವವಿದ್ಯಾಲಯ, ಮೈಸೂರು)

ಪರಮಮೂಲಜ್ಞಾನಪಟ್ ಸ್ಥಲ-ಚಿಕ್ಕವೀರಣ್ಣೋಡೆಯ

ಸಂ. ಡಾ. ಎಂ. ಎಸ್. ಸುಂಕಾಪುರ
ಕನ್ನಡ ಅಧ್ಯಯನ ಪೀಠ, ಕ.ವಿ.ವಿ., ಧಾರವಾಡ, ೧೯೭೭

ಪ್ರಭುಲಿಂಗಲೀಲೆ-ಚಾಮರಸ

ಸಂ. ಶಿ. ಶಿ. ಬಸವನಾಳ
ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆ, ಧಾರವಾಡ, ೧೯೭೧

ಪ್ರಭುದೇವರ ಸ್ತೋತ್ರದ ವಚನಗಳು - ಸಂಪಾದನೆಯ ಸಿದ್ಧವೀರಣ್ಣೋಡೆಯ

ಸಂ. ಶ್ರೀ ಎಸ್. ಶಿವಣ್ಣ
(ವಚನ ಸಂಕಲನ ಸಂಪುಟ-೩)
ಪ್ರ. ವೀರಶೈವ ಅಧ್ಯಯನ ಸಂಸ್ಥೆ, ತೋಂಟದಾರ್ಯ ಮಠ, ಗದಗ, ೧೯೯೧

ಪ್ರಸಾದಿಸ್ಥಲದ ವಚನಗಳು

ಸಂ. ಡಾ. ಎಂ. ಎಸ್. ಸುಂಕಾಪುರ

ಕನ್ನಡ ಅಧ್ಯಯನ ಪೀಠ, ಕ.ವಿ.ವಿ., ಧಾರವಾಡ, ೧೯೭೭

ಶ್ರೀ ಬಸವೇಶ್ವರನ ವಚನಗಳು

ಸಂ. ಡಾ. ಫ. ಗು. ಹಳಕಟ್ಟಿ

ಶಿವಾನುಭವ ಗ್ರಂಥಮಾಲೆ ವಿಜಾಪುರ, ೧೯೨೬

ಬಸವಣ್ಣನವರ ಷಟ್ಸ್ಥಲದ ವಚನಗಳು

ಸಂ. ಪ್ರೊ. ಬಸವನಾಳ ಶಿವಲಿಂಗಪ್ಪನವರು

ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆ, ಧಾರವಾಡ, ೧೯೫೧

ಬಸವಣ್ಣನವರ ಷಟ್ಸ್ಥಲದ ವಚನಗಳು

ಸಂ. ಡಾ. ಆರ್. ಸಿ. ಹಿರೇಮಠ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ, ೧೯೬೮

ಬಸವಣ್ಣನವರ ಷಟ್ಸ್ಥಲದ ವಚನಗಳು

ಸಂ. ಡಾ. ಎಲ್. ಬಸವರಾಜು

ಶ್ರೀ ಶರಣಬಸವೇಶ್ವರ ಗ್ರಂಥ ವಿಶ್ವವಿದ್ಯಾಲಯ, ಗುಲ್ಬರ್ಗಾ, ೧೯೯೦

ಬ್ರಹ್ಮದ್ವೈತ ಸಿದ್ಧಾಂತಷಟ್ಸ್ಥಲಾಭರಣ - ಕರಸ್ಥಲದ ಮಲ್ಲಿನಾಥ ಒಡೆಯ

ಸಂ. ಡಾ. ಆರ್. ಸಿ. ಹಿರೇಮಠ

ಕನ್ನಡ ಅಧ್ಯಯನ ಪೀಠ, ಕ.ವಿ.ವಿ., ಧಾರವಾಡ, ೧೯೭೩

ಭಕ್ತಾನಂದಸುಧಾರ್ಣವ

ಸಂ. ಡಾ. ವೀರಣ್ಣ ರಾಜೂರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯಮಠ, ಗದಗ, ೧೯೮೫

ಮಿಶ್ರಸ್ತೋತ್ರದ ವಚನಗಳು ಸಂಪಾದನೆಯ ಚೆನ್ನಂಜೆದೇವರು

ಸಂ. ಪ್ರಭುಸ್ವಾಮಿಗಳು, ಹೊಸಹಳ್ಳಿ

ಬೂದಿಸ್ವಾಮಿ ಸಂಸ್ಥಾನಮಠ, ಹೊಸಹಳ್ಳಿ

ಮಿಶ್ರಸ್ತೋತ್ರದ ವಚನಗಳು-ಎಳಮಲೆಯ ಗುರುಶಾಂತದೇವ

ಸಂ. ಡಾ. ವೀರಣ್ಣ ರಾಜೂರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೩

ಮೋಕ್ಷದರ್ಶನ ಸಂಗ್ರಹ

(ಅಪ್ರಕಟಿತ, ಮೈಸೂರು ವಿಶ್ವವಿದ್ಯಾಲಯ, ಮೈಸೂರು)

ಲಿಂಗಚಿದಮೃತಬೋಧೆ-ಶಾಂತಬಸವೇಶ್ವರ

ಸಂ. ಡಾ. ಎಂ. ಎಸ್. ಸುಂಕಾಪುರ

ಕನ್ನಡ ಅಧ್ಯಯನ ಪೀಠ, ಕ.ವಿ.ವಿ., ಧಾರವಾಡ, ೧೯೭೫

ಲಿಂಗಲೀಲಾವಿಲಾಸಚಾರಿತ್ರ-ಕಲ್ಲುಮಠದ ಪ್ರಭುದೇವ

ಸಂ. ಸಂ. ಶಿ. ಭೂಸನೂರಮಠ

ಬಾಲಲೀಲಾ ಮಹಾಂತ ಶಿವಯೋಗೀಶ್ವರ ಗ್ರಂಥಮಾಲೆ

ಮುರುಘಾಮಠ, ಧಾರವಾಡ, ೧೯೭೬

ಲಿಂಗವಿಕಳಾವಸ್ಥೆಯ ವಚನಗಳು - ಎಳಮಲೆಯ ಗುರುಶಾಂತದೇವ

ಸಂ. ಡಾ. ವೀರಣ್ಣ ರಾಜೂರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೩

ಲಿಂಗಸ್ತೋತ್ರದ ವಚನಗಳು - ಸಂಪಾದನೆಯ ಸಿದ್ಧವೀರಣ್ಣದೇವರು

ಸಂ. ಶ್ರೀ ವೀರಭದ್ರಪ್ಪ ಕೊಪ್ಪಳ

ಶ್ರೀ ಗುರುಬಸವ ಮಂಟಪ ಟ್ರಸ್ಟ್ ಕಮೀಟಿ, ಹುಬ್ಬಳ್ಳಿ, ೧೯೬೪

ವಚನಸಾರ

ಸಂ. ಡಾ. ವೀರಣ್ಣ ರಾಜೂರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೯

ವಚನಾಮೃತಸಾರ

ಸಂ. ಪ್ರೊ. ಕಾಶಿಪುಟ್ಟಸೋಮಾರಾಧ್ಯ

ಡಾ. ವೀರಣ್ಣ ರಾಜೂರ

ಮಂಗಳ ಪ್ರಕಾಶನ, ಕಲ್ಯಾಣನಗರ, ಧಾರವಾಡ, ೧೯೭೯

ವಚನೈಕೋತ್ತರಶತಸ್ಥಲ-ಚೆನ್ನಬಸವಣ್ಣ

ಸಂ. ಜಿ. ಎ. ಶಿವಲಿಂಗಯ್ಯ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೩

ವಿರತಾಚರಣೆಯ ಶರಣಸಂಬಂಧದ ವಚನಗಳು-ಶಂಕರದೇವರು

ಸಂ. ಪಿ. ಎಂ. ಗಿರಿರಾಜು

ಶರಣ ಸಂತಾನ ಸಂಪಾದನ

ಶರಣ ಸಂತಾನ (ತ್ರೈಮಾಸಿಕ)

೪೪೭, ಸಂತೆಪೇಟೆ, ಮೈಸೂರು-೧, ೧೯೭೯

ವಿಶೇಷಾನುಭವಷಟ್‌ಸ್ಥಲ

ಸಂ. ಡಾ. ಆರ್. ಸಿ. ಹಿರೇಮಠ

ಕನ್ನಡ ಅಧ್ಯಯನ ಪೀಠ

ಕ.ವಿ.ವಿ., ಧಾರವಾಡ, ೧೯೭೧

ವೀರಶೈವಶಿಖಾರತ್ನ

(ಅಪ್ರಕಟಿತ, ಕನ್ನಡ ಅಧ್ಯಯನ ಪೀಠ, ಧಾರವಾಡ)

ವೀರಶೈವಚಿಂತಾಮಣಿ-ಮಹದ್ವೇವಯೋಗಿ

ಸಂ. ಡಾ. ಆರ್. ಸಿ. ಹಿರೇಮಠ

ಕನ್ನಡ ಅಧ್ಯಯನ ಪೀಠ

ಕ.ವಿ.ವಿ., ಧಾರವಾಡ, ೧೯೭೧

ವೀರಶೈವಾಭರಣ-ಗೌರವಾಂಕ

(ಜಿ. ಎ. ಶಿವಲಿಂಗಯ್ಯ, ಮೈಸೂರು, ಅವರ ಪ್ರತಿ)

ಶರಣಚಾರಿತ್ರದ ವಚನಗಳು-ಸಂಪಾದನೆಯ ಸಣ್ಣ ಬರಹದ

ಗುರುಬಸವರಾಜ ದೇವರು

ಸಂ. ಡಾ. ಬಿ. ವಿ. ಶಿರೂರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯಮಠ, ಗದಗ, ೧೯೮೪

ಶರಣಮುಖಮಂಡನ

ಸಂ. ಡಾ. ಬಿ. ವಿ. ಶಿರೂರ

ಶ್ರೀ ಬಿ. ಆರ್. ಹೂಗಾರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೮

ಶರಣಸ್ತೋತ್ರದ ವಚನಗಳು-ಎಳಮಲೆಯ ಗುರುಶಾಂತದೇವ

ಸಂ. ಡಾ. ವೀರಣ್ಣ ರಾಜೂರ
ವೀರಶೈವ ಅಧ್ಯಯನ ಸಂಸ್ಥೆ
ತೋಂಟದಾರ್ಯ ಮಠ, ಗದಗ, ೧೯೮೩

ಶಿವತತ್ತ್ವ ಚಿಂತಾಮಣಿ

ಸಂ. ಎಚ್. ದೇವೀರಪ್ಪ
ಓರಿಯಂಟಲ್ ರೀಸರ್ಚ್ ಇನ್‌ಸ್ಟಿಟ್ಯೂಟ್
ಮೈಸೂರು, ೧೯೬೦

ಶಿವನ ಬಿರುದಾವಳಿ (ಸ್ತೋತ್ರದ ವಚನಗಳು)

ಸಂಪಾದನೆಯ ಸಿದ್ಧವೀರಣ್ಣೋಡೆಯ
ಸಂ. ಶ್ರೀ ಎಸ್. ಶಿವಣ್ಣ (ವಚನ ಸಂಕಲನ ಸಂಪುಟ-೩)
ಪ್ರ. ವೀರಶೈವ ಅಧ್ಯಯನ ಸಂಸ್ಥೆ
ತೋಂಟದಾರ್ಯ ಮಠ, ಗದಗ, ೧೯೯೧

ಶಿವಮಹಿಮಾಸ್ತೋತ್ರದ ವಚನಗಳು-ವೀರಸಂಗಯ್ಯ

ಸಂ. ಡಾ. ವೀರಣ್ಣ ರಾಜೂರ
ಕರ್ನಾಟಕ ಭಾರತಿ, ಕರ್ನಾಟಕ ವಿಶ್ವವಿದ್ಯಾಲಯ
ಧಾರವಾಡ ೧೯೮೬ ಸಂಪುಟ-೧೯ ಸಂಚಿಕೆ-೨

ಶಿವಯೋಗ ಚಿಂತಾಮಣಿ

ಸಂ. ಡಾ. ಉಮಾದೇವಿ
ವೀರಶೈವ ಅಧ್ಯಯನ ಸಂಸ್ಥೆ
ತೋಂಟದಾರ್ಯ ಮಠ, ಗದಗ, ೧೯೮೭

ಶಿವಾಧಿಕೃಪುರಾಣ-ಬಸವಲಿಂಗ

(ಅಪ್ರಕಟಿತ ಕ.ಅ. ಸಂಸ್ಥೆಯ ಹಸ್ತಪ್ರತಿ ಭಾಂಡಾರ, ಮೈಸೂರು)

ಶೀಲಸಂಪಾದನೆ

ಸಂ. ಡಾ. ವೀರಣ್ಣ ರಾಜೂರ
ವೀರಶೈವ ಅಧ್ಯಯನ ಸಂಸ್ಥೆ
ತೋಂಟದಾರ್ಯ ಮಠ, ಗದಗ, ೧೯೮೪

ಶೂನ್ಯ ಸಂಪಾದನೆ-ಶಿವಗಣ ಪ್ರಸಾದಿ ಮಹದೇವಯ್ಯ

ಸಂ. ಡಾ. ಆರ್.ಸಿ. ಹಿರೇಮಠ

ಕನ್ನಡ ಅಧ್ಯಯನ ಪೀಠ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ, ೧೯೭೧

ಶೂನ್ಯಸಂಪಾದನೆ-ಹಲಗೆದೇವ

(ಅಪ್ರಕಟಿತ ಕ.ಅ. ಸಂಸ್ಥೆಯ ಹಸ್ತಪ್ರತಿ ಭಾಂಡಾರ, ಮೈಸೂರು)

ಶೂನ್ಯಸಂಪಾದನೆಯ ಗುಮ್ಮಳಾಪುರದ ಸಿದ್ಧಲಿಂಗದೇವ

ಸಂ. ಡಾ. ಆರ್. ಸಿ. ಹಿರೇಮಠ

ಕನ್ನಡ ಅಧ್ಯಯನ ಪೀಠ

ಕ.ವಿ.ವಿ., ಧಾರವಾಡ, ೧೯೭೨

ಶೂನ್ಯಸಂಪಾದನೆಯ ಗೂಳೂರು ಸಿದ್ಧವೀರಣ್ಣೋಡೆಯ

ಸಂ. ಪ್ರೊ. ಸಂ. ಶಿ. ಭೂಸನೂರಮಠ

ರಾವೂರ ಶ್ರೀ ಸಿದ್ಧಲಿಂಗೇಶ್ವರ ಮಠ ಮತ್ತು ಆದವಾನಿಯ

ಕಲ್ಲುಮಠದ ಅಧಿಪತಿಗಳು, ೧೯೮೬

ಷಟ್ಸ್ಥಲದ ವಚನಗಳು (ಬಸವಣ್ಣ)

(ಹಸ್ತಪ್ರತಿ ೫೧, ಕನ್ನಡ ಅಧ್ಯಯನ ಪೀಠ, ಧಾರವಾಡ)

ಷಟ್ಸ್ಥಲ ಬ್ರಹ್ಮಾನಂದವಿರಕ್ತ ಚಾರಿತ್ರ ಸಂಪಾದನೆಯ ವಚನಗಳು

ಸಂಪಾದನೆಯ ಬೋಳಬಸವೇಶ್ವರ ದೇವರು

ಸಂ. ಪ್ರೊ. ಎಸ್. ಉಮಾಪತಿ

ವೀರಶೈವ ಅಧ್ಯಯನ ಸಂಸ್ಥೆ,

ತೋಂಟದಾರ್ಯ ಮಠ, ಗದಗ, ೧೯೮೪

ಷಟ್ಸ್ಥಲಸ್ತೋತ್ರದ ವಚನಗಳು - ಎಳಮಲೆಯ ಗುರುಶಾಂತದೇವ

ಸಂ. ಡಾ. ವೀರಣ್ಣ ರಾಜೂರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೭

ಸಂಪಾದನೆಯ ಸಾರಾಮೃತ - ಕಟ್ಟಿಗೆಹಳ್ಳಿ ಸಿದ್ಧಲಿಂಗಸ್ವಾಮಿ

ಸಂ. ಡಾ. ಬಿ. ಆರ್. ಹಿರೇಮಠ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೮

ಸಂಬಂಧಾಚರಣೆಯ ವಚನಗಳು

ಸಂ. ಶ್ರೀ ಪಿ. ಎ. ಗಿರಿರಾಜ

ಶರಣ ಸಂತಾನ ಸಂಪಾದನ, ಶರಣ ಸಂತಾನ (ತ್ರೈಮಾಸಿಕ)

೪೪೭, ಸಂತೆಪೇಟೆ, ಮೈಸೂರು - ೧, ೧೯೮೬

ಸಕಲಪುರಾತನರ ವಚನಗಳು-೧

ಸಂ. ಡಾ. ಆರ್. ಸಿ. ಹಿರೇಮಠ

ಕನ್ನಡ ಅಧ್ಯಯನ ಪೀಠ, ಕ.ವಿ.ವಿ., ಧಾರವಾಡ, ೧೯೭೨

ಸಕಲ ಪುರಾತನರ ವಚನಗಳು-೨

ಸಂ : ಡಾ. ಎಂ. ಎಸ್. ಸುಂಕಾಪುರ

ಕನ್ನಡ ಅಧ್ಯಯನ ಪೀಠ, ಕ.ವಿ.ವಿ., ಧಾರವಾಡ, ೧೯೭೬

ಸಿಂಗಿರಾಜ ಪುರಾಣ-ಸಿಂಗಿರಾಜ

ಸಂ. ಎಚ್. ದೇವೀರಪ್ಪ

ಓರಿಯಂಟಲ್ ರಿಸರ್ಚ್ ಇನ್‌ಸ್ಟಿಟ್ಯೂಟ್, ಮೈಸೂರು, ೧೯೫೦

ಸುಖಸಂಪಾದನೆಯ ವಚನಗಳು

ಸಂ. ಡಾ. ಬಿ. ಆರ್. ಹಿರೇಮಠ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೭

ಸೂಕ್ಷ್ಮಮಿಶ್ರಪಟಾಸ್ಥಲ-ಮಹಾಲಿಂಗದೇವ

ಸಂ. ಡಾ. ವೀರಣ್ಣ ರಾಜೂರ

ವೀರಶೈವ ಅಧ್ಯಯನ ಸಂಸ್ಥೆ

ತೋಂಟದಾರ್ಯ ಮಠ, ಗದಗ, ೧೯೮೭

ಸಮಗ್ರ ವಚನಸಾಹಿತ್ಯ ಪ್ರಕಟನ ಯೋಜನೆ

'ಸಮಗ್ರ ವಚನಸಾಹಿತ್ಯ ಪ್ರಕಟನ ಯೋಜನೆ' ಕರ್ನಾಟಕ ಸರ್ಕಾರದ ಈವರೆಗಿನ ಸಾಹಿತ್ಯಕ ಸಾಧನೆಗಳಲ್ಲಿ ಒಂದು ಮಹತ್ವದ ದಾಖಲೆಯಾಗಿದೆ. ಇದು ಒಂದು ಸಾಹಿತ್ಯಕೃತಿಯ ಪ್ರಕಟನೆಯಲ್ಲ, ಒಂದು ಸಾಹಿತ್ಯ ಪ್ರಕಾರದ ಪ್ರಕಟನೆ.

ತತ್ವಕ್ಕೆ ತತ್ವ, ಸಾಹಿತ್ಯಕ್ಕೆ ಸಾಹಿತ್ಯವಾಗಿರುವ 'ವಚನ ವಾಚ್ಯಯ' ಏಕಕಾಲಕ್ಕೆ ಆತ್ಮಕಲ್ಯಾಣವನ್ನೂ ಸಮಾಜ ಕಲ್ಯಾಣವನ್ನೂ ಪ್ರತಿಪಾದಿಸುವ ಮೂಲಕ ಜಾಗತಿಕ ಮಹತ್ವಗಳಿಸಿದೆ. ಈ ಮೌಲಿಕ ಸಾಹಿತ್ಯವನ್ನು ಸುಲಭ ಬೆಲೆಯಲ್ಲಿ ಜನತೆಗೆ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಇವತ್ತಿನ ಮಿತಿಗೆ ಸಿಗುವ ಬಸವಯುಗ ಮತ್ತು ಬಸವೋತ್ತರ ಯುಗಗಳ ಎಲ್ಲ ಶರಣರ ಎಲ್ಲ ವಚನಗಳನ್ನು ಸಂಗ್ರಹಿಸಿ, ಸಂಸ್ಕರಿಸಿ, ಪ್ರಕಟಿಸಿದ ಪ್ರಯತ್ನವಿದು. ಈ ಮೂಲಕ ಬಸವಯುಗದ ಹಲವು ಹೊಸ ವಚನಗಳು ಬೆಳಕಿಗೆ ಬರುವುದರೊಂದಿಗೆ, ಬಸವೋತ್ತರ ಯುಗದ ಸಮಗ್ರ ವಚನ ಸಂಪತ್ತು ಪ್ರಥಮಸಲ ಹೊರಬರುತ್ತಿರುವುದು ಈ ಯೋಜನೆಯ ವಿಶೇಷ ಸಾಧನೆಯಾಗಿದೆ.

೮೦೦ ವರ್ಷಗಳುದ್ದಕ್ಕೂ ಬೆಳೆದುಬಂದ ಈ ಸಾಹಿತ್ಯದ ವ್ಯಾಪ್ತಿಯನ್ನು ಪ್ರಥಮಬಾರಿ ಗುರುತಿಸಿಕೊಡುತ್ತಿರುವ ಈ ಸಾಹಸದ ಫಲವಾಗಿ, ಸಾವಿರ ವಚನಗಳು ಸುಮಾರು ಸಾವಿರ ಪುಟ ವ್ಯಾಪ್ತಿಯ ಸಂಪುಟಗಳಲ್ಲಿ (ವಚನ ಪರಿಭಾಷಾಕೋಶ ಸೇರಿ) ಬೆಳಕು ಕಾಣುತ್ತಿವೆ.